

UNIVERSAL  
LIBRARY

**OU\_202012**

UNIVERSAL  
LIBRARY

# ಶ್ರೀಮದ್ಭಾಗವತವು

ಕರ್ಣಾಟಕ ವಚನವು

R. VENKATESHWAR & CO.,

MADRAS.



## All Rights Reserved.

ಕಾಪಿರೈಟ್, ೧೯೧೯—ಈ ಪುಸ್ತಕದ ಸರ್ವಸ್ವಾತಂತ್ರ್ಯವೂ ಮದ್ರಾಸ್, ಆರ್. ವೆಂಕಟೇಶ್ವರ ಕಂಪೆನಿಯವರಿಗೆ ಸೇರಿದೆ. ಇದಕ್ಕೆ ಇಂಡಿಯಾದೇಶದ ಮತ್ತು ಹೊರದೇಶದ ಕಾಪಿರೈಟ್ ತೆಗೆಯಲ್ಪಟ್ಟಿದೆ. ಈ ಪುಸ್ತಕವನ್ನು ಸಂಪೂರ್ಣವಾಗಿ ಯಾಗಲಿ, ಅಥವಾ ಇದರ ಯಾವುದಾದರೂ ಭಾಗವನ್ನಾಗಲಿ, ಪ್ರತ್ಯೇಕವಾಗಿ ಪ್ರಕಟಿಸುವುದಕ್ಕೂ, ಭಾಷಾಂತರೀಕರಿಸಿ ವಿಕ್ರಯಿಸುವುದಕ್ಕೂ ಬೇರೊಬ್ಬರಿಗೂ ಬಾಧ್ಯತೆಯಿರದು. ಈ ಪುಸ್ತಕದೊಳಗಿನ ಭಾವಗಳನ್ನಾಗಲಿ, ಪದಗಳನ್ನಾಗಲಿ, ಚಿತ್ರಪಟಗಳನ್ನಾಗಲಿ ಇತರರು ಕಾಪಿಮಾಡಿದಪಕ್ಷದಲ್ಲಿ, ಅಂತವರು ಕಾಪಿ ರೈಟನ್ನು ಉಲ್ಲಂಘಿಸಿದಂತಾಗುವುದು. ಆದುದರಿಂದ ಯಾವ ಭಾಗದಲ್ಲಿ ಯಾದರೂ ಈ ಕಾಪಿರೈಟನ್ನು ಉಲ್ಲಂಘಿಸಿದವರು ನಷ್ಟದ ದಾವೆಗೆ ಗುರಿಯಾಗುವ ರೆಂದು ಇದರಿಂದ ತಿಳಿಯಪಡಿಸಿದೆ.

ದಶಮಸ್ಕಂಧ ಉತ್ತರಾರ್ಧದ ವಿಷಯಾನುಕ್ರಮಣಿಕೆ.

ಅಧ್ಯಾಯಸಂಖ್ಯೆ.	ವಿಷಯಗಳು.	ಪುಟಸಂಖ್ಯೆ.
೫೦.	ಜರಾಸಂಧಪರಾಜಯವು	೧
೫೧.	ಮುಚುಕುಂದವೃತ್ತಾಂತವು.	೯
೫೨.	ರುಕ್ಮಿಣೀ ಕಲ್ಯಾಣ ವೃತ್ತಾಂತವು.	೧೯
೫೩.	ರುಕ್ಮಿಣೀಕಲ್ಯಾಣವು.	೨೬
೫೪.	ರುಕ್ಮಿಯ ಪರಾಜಯವು.	೩೨
,,	ರುಕ್ಮಿಣೀ ವಿವಾಹಘಟ್ಟವು.	೪೦
೫೫.	ಪ್ರದ್ಯುಮ್ನ ಜನನವು, ಶಂಬರಾಸುರವಧವು.	೪೯
೫೬.	ಸ್ಯಮಂತಕೋಪಾಖ್ಯಾನವು.	೪೬
೫೭.	ಶತಧನ್ವನೆಂಬವನು ಸತ್ರಾಜಿತ್ತನ್ನು ಕೊಂಡು, ಅವನಲ್ಲಿದ್ದ ಸ್ಯಮಂತಕರತ್ನವನ್ನು ಅಪಹರಿಸಿಕೊಂಡು ಹೋಗಲು, ಕೃಷ್ಣನು ಶತಧನ್ವನನ್ನು ಕೊಂದುದು.	೫೩
೫೮.	ಶ್ರೀಕೃಷ್ಣನು ಕಾಳಿಂದಿ, ಮಿತ್ರವಿಂದೆ, ಸತೈಯೆಂಬವರನ್ನು ಮದಿವೆ ಯಾದುದು.	೫೮
೫೯.	ನರಕಾಸುರವಧೆ.	೫೬
,,	ಪಾರಿಜಾತಾಪಹರಣವು.	೬೦
೬೦.	ರುಕ್ಮಿಣೀಕೃಷ್ಣರ ವಿನೋದಸಂಭಾಷಣೆಗಳು	೬೩
೬೧.	ಶ್ರೀಕೃಷ್ಣನು ತನ್ನ ಹದಿನಾರುಸಾವಿರಮಂದಿ ಸಂತೋಷಪಡಿಸಿದುದು.	೬೫



೩೨.	ಉಷಾಪರಿಣಯವೃತ್ತಾಂತವು.	...	...	೯೦
೩೩.	ಬಾಣಾಸುರಯುದ್ಧವು.	...	...	೯೬
೩೪.	ನೃಗೋಪಾಖ್ಯಾನವು.	...	...	೧೦೩
೩೫.	ಬಲರಾಮನು ತಿರುಗಿ ನಂದಗೋಕುಲಕ್ಕೆ ಬಂದುದು, ಯಮುನಾನದಿ ಯನ್ನು ಅಕರ್ಷಿಸಿದುದು.	...	...	೧೦೯
೩೬.	ಕೃಷ್ಣನು ಪೌಂಡ್ರಕ ಕಾಶೀರಾಜಾದಿಗಳನ್ನು, ವಧಿಸಿದ ವೃತ್ತಾಂತವು.	...	...	೧೧೩
೩೭.	ಬಲರಾಮನು ದ್ವಿವಿದನೆಂಬ ವಾನರವನ್ನು ಸಂಹರಿಸಿದುದು.	...	...	೧೧೮
೩೮.	ಬಲರಾಮನು ಹಸ್ತಿನಾವತೀಪಟ್ಟಣವನ್ನು ತನ್ನ ನೇಗಿಲಿನಿಂದ ಎಳೆದುದು.	...	...	೧೨೧
೩೯.	ನಾರದಮಹರ್ಷಿಯು ಶ್ರೀ ಕೃಷ್ಣನ ಬಳಿಗೆ ಬಂದುದು.	...	...	೧೨೮
೪೦.	ಜರಾಸಂಧನ ನಿರ್ಬಂಧದಲ್ಲಿದ್ದ ರಾಜರು ಕೃಷ್ಣನಿಗೆ ಸಂದೇಶವನ್ನು ಕಳಿಸಿದುದು. ನಾರದಾಗವನವು.	...	...	೧೩೪
೪೧.	ಧರ್ಮರಾಜನ ರಾಜಸೂಯಕ್ಕಾಗಿ ಕೃಷ್ಣನ ಪ್ರಯಾಣವು.	...	...	೧೪೧
೪೨.	ದಿಗ್ವಿಜಯ ಜರಾಸಂಧನಧಾದಿ ವೃತ್ತಾಂತಗಳು.	...	...	೧೪೬
೪೩.	ಬಂಧವಿಮುಕ್ತರಾದ ರಾಜರು ಕೃಷ್ಣನನ್ನು ಸ್ತುತಿಸಿದುದು.	...	...	೧೫೪
೪೪.	ಧರ್ಮರಾಜನ ರಾಜಸೂಯಯಾಗವು.	...	...	೧೫೬
೪೫.	ಶಿಶುಪಾಲವಧ ವೃತ್ತಾಂತವು	...	...	೧೫೯
೪೬.	ಧರ್ಮರಾಜನು ಅವಭೃಥವನ್ನು ನಡೆಸಿದುದು, ದುರೈಕ್ಯೋಧನನಿಗೆ ಅವಮಾನವಾದುದು.	...	...	೧೬೩
೪೭.	ಸಾಲ್ವವಧ ವೃತ್ತಾಂತವು.	...	...	೧೯೬
೪೮.	ಶ್ರೀ ಕೃಷ್ಣನು ಸಾಲ್ವನನ್ನು ವಧಿಸಿದುದು.	...	...	೧೯೭
೪೯.	ಡಂತವಕ್ತ್ರಾದಿ ವಧವು.	...	...	೧೯೮
೫೦.	ಬಲರಾಮನ ತೀರ್ಥಯಾತ್ರೆ ಮುಂತಾದ ವೃತ್ತಾಂತಗಳು.	...	...	೧೮೦
೫೧.	ಬಲರಾಮನು ಪಲ್ವಲನನ್ನು ಕೊಂದುದು, ತೀರ್ಥಯಾತ್ರೆ.	...	...	೧೮೩
೫೨.	ಕುಚೇಲೋಪಾಖ್ಯಾನವು.	...	...	೧೮೬

ಆರ  
ಯೆ  
ಯ  
ಪ್ರ  
ಬಾ  
ಚಿ  
ರೈ  
ಯ  
ರಿಂ

೨೧.	ಕೃಷ್ಣನು ಕುಚೇಲನನ್ನು ಅನುಗ್ರಹಿಸಿದುದು. ... ..	೧೯೨
೨೨.	ಒಮ್ಮೆ ಸೂರ್ಯಗ್ರಹಣಕಾಲದಲ್ಲಿ ಕೃಷ್ಣಾದಿಗಳು ಕುರುಕ್ಷೇತ್ರಕ್ಕೆ ಹೋದುದು, ... ..	೧೯೪
೨೩.	ಕೃಷ್ಣ ಪತ್ನಿಯರು ದ್ರೌಪದಿಗೆ ತಮ್ಮತಮ್ಮ ವಿವಾಹಕ್ರಮಗಳನ್ನು ತಿಳಿಸಿದುದು. ... ..	೨೦೫
೨೪.	ವಸುದೇವನು ಯಾಗಮಾಡಿದುದು.... ..	೨೧೨
೨೫.	ವಸುದೇವನು ಶ್ರೀಕೃಷ್ಣನ ಯಾಥಾಶ್ಚ್ಯವನ್ನು ವರ್ಣಿಸಿದುದು. ... ..	೨೨೨
೨೬.	ಕೃಷ್ಣನು, ತನಗೆ ಮೊದಲು ಹುಟ್ಟಿದ ಅರುಗರ್ಭ ಶಿಶುಗಳನ್ನು ತಂದು ತಾಯಿಗೆ ತೋರಿಸಿದುದು. ... ..	೨೨೬
೨೭.	ಸುಭದ್ರಾಕಲ್ಯಾಣಕಥೆ. ... ..	೨೩೦
೨೮.	ಬಹುಕಾಶ್ಚಕೃತದೇವರ ವೃತ್ತಾಂತವು. ... ..	೨೩೨
೨೯.	ಶ್ರುತಿಗೀತೆ. ... ..	೨೩೪
೩೦.	ತ್ರಿಮೂರ್ತಿಗಳಲ್ಲಿ ಮೊದಲನೆಯವರ ವಿಚಾರವು. ... ..	೨೫೫
೩೧.	ತ್ರಿಮೂರ್ತಿ ತಾರತಮ್ಯಪರಿಚ್ಛೇ. ... ..	೨೬೦
೩೨.	ಮಹಿಷೀಗೀತೆ. ... ..	೨೬೪



## ಪ ಟ ಗ ಳ ಪ ಟ್ಟ.

ಪುಟಸಂಖ್ಯೆ.

ಶ್ರೀಕೃಷ್ಣನು ರುಕ್ಮಿಣೀದೇವಿಯನ್ನು ರಥದಲ್ಲಿ ಕರೆದುಕೊಂಡು ಹೋಗುವುದು. ... ..	೩೨
ಶ್ರೀಕೃಷ್ಣನು ಬಾಣಾಸುರನ ಬಾಹುಗಳನ್ನು ಭೇದಿಸಿದುದು.	೯೯
ಜರಾಸಂಧನ ವಧೆ. ... ..	೧೫೩
ಶಿಶುಪಾಲನವಧೆ. ... ..	೧೬೨
ಕುಚೇಲನು ತಂದುಕೊಟ್ಟ ಅವಲಕ್ಕಿಯನ್ನು ಕೃಷ್ಣನು ಭುಜಿ ಸಿದುದು, ರುಕ್ಮಿಣೀದೇವಿಯು ಬೇಡವೆಂದು ತಡೆದುದು.	೧೯೩
ಅರ್ಜುನನು ಸುಭದ್ರೆಯನ್ನು ಎತ್ತಿಕೊಂಡು ಹೋದುದು. ...	೨೨೨
ತ್ರನೂರ್ತಿಗಳಲ್ಲಿ ಎಷ್ಟು ವಿನ ಆಧಿಕ್ಯವು. ...	೨೬೨





ಶ್ರೀ:

ಶ್ರೀ ಕೃಷ್ಣಾಯ ನಮಃ  
ಅವಿಘ್ನಮಸ್ತು

# ಶ್ರೀ ಮದ್ಯಾಗವತವು

ದಶಮಸ್ಕಂಧದ ಉತ್ತರಾರ್ಧವು.

❦❦ ಜರಾಸಂಧಪರಾಜಯವು ❦❦

ಕಂಸನಿಗೆ ಅಸ್ತಿವ್ಯಾಸ್ತಿಗಳೆಂಬ ಇಬ್ಬರು ಭಾರ್ಯೆಯರಿದ್ದರು. ಕೃಷ್ಣನಿಂದ ತಮ್ಮ ಪತಿಯು ಹತನಾದವೇಳೆ, ಅವರಿಬ್ಬರೂ ದುಃಖದಿಂದ ತಂಸೆಯೊಡ ಜರಾಸಂಧನ ಮನೆಗೆ ಹೋಗಿ ಸೇರಿದರು. ಅಲ್ಲಿ ಅವರು ಮಗಧರಾಜನಾದ ಜರಾಸಂಧನಿಗೆ ತಮ್ಮ ದುಃಖವನ್ನು ವಿವರಿಸಿ, ತಮಗೆ ವೈಧವ್ಯವುಂಟಾದ ಕಾರಣಗಳೆಲ್ಲವನ್ನೂ ತಿಳಿಸಿದರು. ಅದನ್ನು ಕೇಳಿದೊಡನೆ ಜರಾಸಂಧನು ದುಃಖದಿಂದಲೂ, ಕೋಪದಿಂದಲೂ ಪೀಡಿತನಾಗಿ, ಭೂಮಿಯಲ್ಲಿ ಯಾದವರ ಹುಟ್ಟಿ ಇಲ್ಲದಂತೆ ಮಾಡುವೆನೆಂದು ದೃಢಸಂಕಲ್ಪವನ್ನು ಹಿಡಿದನು. ಒಡನೆಯೇ ಇಪ್ಪತ್ತಮೂರು ಅಕ್ಷೋಹಿಣೀಸೈನ್ಯವನ್ನು ಸೇರಿಸಿಕೊಂಡು, ಯಾದವರಾಜಧಾನಿಯಾದ ಮಥುರಾಪುರಿಯಮೇಲೆ ದಂಡೆತ್ತಿಬಂದು, ನಾಲ್ಕುದಿಕ್ಕುಗಳಿಂದಲೂ ಅದಕ್ಕೆ ಮುತ್ತಿಗೆಹಾಕಿದನು. ಇಷ್ಟರಲ್ಲಿ ಶ್ರೀ ಕೃಷ್ಣನು, ಮೇರೆವೊರಿ ಬರುವ ಸಮುದ್ರದಂತೆ ಜರಾಸಂಧನ ಸೈನ್ಯವು ತನ್ನ ಪಟ್ಟಣದ ಸುತ್ತಮುತ್ತಲೂ ಬಂದುಸೇರಿ ಮುತ್ತಿಗೆಹಾಕಿರುವುದನ್ನೂ, ಅದರಿಂದ ಆ ಪುರವಾಸಿಗಳೆಲ್ಲರೂ ಭಯದಿಂದ ತತ್ತಳಿ



ಸುತ್ತಿರುವುದನ್ನೂ ನೋಡಿದನು. ಅದರೇನು? ಓ ಪರೀಕ್ಷಿದ್ರಾಜಾ! ಆ ಶ್ರೀಕೃಷ್ಣನೇ ಸರ್ವಲೋಕಕಾರಣನಾದುದರಿಂದ, ಆತನಿಗೆ ಈ ಜರಾಸಂಧನ ಮುತ್ತಿಗೆಯಿಂದ ಯಾವ ವಿಧವಾದ ಅಪತ್ತೂ ಸಂಭವಿಸಲಾರದು. ಆ ಸೈನ್ಯಗಳನ್ನಡಗಿಸುವುದೂ ಅವನಿಗೆ ಅಸಾಧ್ಯವಾಗಿರಲಿಲ್ಲ. ಹಾಗಿದ್ದರೂ ಆತನು ಮನುಷ್ಯಾವತಾರವನ್ನೆತ್ತಿ ಅದಕ್ಕನುಗುಣವಾದ ನಟನೆಗಳನ್ನೇ ತೋರಿಸಬೇಕಾಗಿತ್ತು ದರಿಂದ, ಆ ಕಾಲದೇಶಕ್ಕನುಗುಣವಾಗಿ ತಾನು ಭೂಮಿಯಲ್ಲಿ ಅವತರಿಸಿದುದಕ್ಕೆ ಪ್ರಯೋಜನವೇನೆಂಬುದನ್ನು ವಿಚಾರಮಾಡಿ, ತನ್ನಲ್ಲಿ ತಾನು ಹೀಗೆಂದು ನಿಶ್ಚಯಿಸಿಕೊಂಡನು. “ಮಗಧರಾಜನಾದ ಜರಾಸಂಧನು ಉತ್ತಮಕುಲದಲ್ಲಿ ಹುಟ್ಟಿದ ಅನೇಕರಾಜರ ಸೈನ್ಯಗಳನ್ನು ಸೇರಿಸಿಕೊಂಡು, ಈ ಪಟ್ಟಣಕ್ಕೆ ಮುತ್ತಿಗೆ ಹಾಕಿರುವನು. ರಥ, ಗಜ, ತುರಗ, ಪದಾತಿಗಳೆಂಬ ಚತುರಂಗಗಳಿಂದ ಕೂಡಿದ ಈ ಸೈನ್ಯವು, ಮೂರಕ್ಷೋಹಿಣಿಗಳವರೆಗೆ ಬಂದು ಸೇರಿರುವುದು. ಭೂಮಿಗೆ ಭಾರಭೂತವಾದ ಈ ಸೈನ್ಯವನ್ನು ನಾನು ನೋದಲು ಧ್ವಂಸಮಾಡುವೆನು. ಅದರ ಜರಾಸಂಧನನ್ನು ಮಾತ್ರ ಈಗಲೇ ಕೊಂದುಬಿಡುವುದು ಸರಿಯಲ್ಲ. ಭೂಭಾರವನ್ನು ಪರಿಹರಿಸುವುದಕ್ಕಾಗಿಯೂ, ದುಷ್ಟರನ್ನಡಗಿಸಿ ಶಿಷ್ಟರನ್ನು ರಕ್ಷಿಸುವುದಕ್ಕಾಗಿಯೂ ನಾನು ಈ ಅವತಾರವನ್ನೆತ್ತಿರುವೆನು. ಇಷ್ಟೇಅಲ್ಲದೆ ಆಗಾಗ ಹೆಚ್ಚುತ್ತಿರುವ ಅಧರ್ಮವನ್ನಡಗಿಸಿ ಧರ್ಮವನ್ನು ಹೆಚ್ಚಿಸುವುದೂ ಈ ನನ್ನ ಅವತಾರಕ್ಕೆ ಪ್ರಯೋಜನವಾಗಿರುವುದು. ಈ ಉದ್ದೇಶವಿಂದಲೇ ಹಿಂದೆಯೂ ನಾನು ಮತ್ಸ್ಯಕೂರ್ಮಾದ್ಯವತಾರವನ್ನೆತ್ತಿದನು. ಈಗಲೇ ಈ ಜರಾಸಂಧನನ್ನು ಕೊಂದಪಕ್ಷದಲ್ಲಿ, ಭೂಭಾರವನ್ನು ಸಂಪೂರ್ಣವಾಗಿ ಪರಿಹರಿಸಿದಂತಾಗುವುದಿಲ್ಲ. ಹಾಗಲ್ಲದೆ ಈಗ ಇಲ್ಲಿಂದ ಸೈನ್ಯಗಳನ್ನು ಸಂಹರಿಸಿ, ಆ ಜರಾಸಂಧನನ್ನು ಮಾತ್ರ ಕೊಲ್ಲದೆ ಬಿಟ್ಟಿದ್ದಪಕ್ಷದಲ್ಲಿ, ಅವನು ತರುತಿರುಗಿ ಸೈನ್ಯಗಳನ್ನು ತರುತ್ತಿರುವನು. ಆ ಸೈನ್ಯಗಳೆಲ್ಲವನ್ನೂ ಕೊಂದಮೇಲೆಯೇ ನನ್ನ ಅವತಾರಪ್ರಯೋಜನವು ಪೂರ್ಣವಾಗುವುದು. ಅದರಿಂದ ಈ ಜರಾಸಂಧನನ್ನು ಮಾತ್ರ ಈಗಲೇ ಕೊಲ್ಲದೆ, ಅವನು ತನ್ನ ಸಹಾಯಕ್ಕಾಗಿ ತರತಕ್ಕ ಸೈನ್ಯಗಳೆಲ್ಲವನ್ನೂ ಕೊಲ್ಲುತ್ತಾ ಬರುವೆನು” ಎಂದು ಮನಸ್ಸಿನಲ್ಲಿ ಯೋಚಿಸುತ್ತಿರುವಾಗಲೇ, ಆಕಾಶದಲ್ಲಿ, ಸರ್ವಾಲಂಕಾರಭೂಷಿತಗಳಾಗಿ, ಸಾರಥಿ. ನೊದಲಾದ ಸಮಸ್ತಸಾಧನಗಳೊಡಗೂಡಿ, ಸೂರ್ಯತೇಜಸ್ಸಿನಿಂದ ಜ್ವಲಿಸುತ್ತಿದ್ದ ಎರಡುರಥಗಳು ಕಾಣಿಸಿಕೊಂಡುವು. ಮತ್ತು ಆರಥದಲ್ಲಿ ವ್ಯಾತನಗಳಾದ ದಿವ್ಯಾಯುಧಗಳೂ ಕಾಣಿಸಿದುವು. ಅದನ್ನು ನೋಡಿ ಕೃಷ್ಣನು,

ಅಣ್ಣನಾದ ಬಲರಾಮನನ್ನು ನೋಡಿ \* “ಅಣ್ಣಾ ! ಇದೋ ನೋಡು ! ನಮಗಾಗಿ ಎರಡುರಥಗಳು ಬಂದಿರುವುವು. ಅವುಗಳಲ್ಲಿ ನಮಗೆ ಇಷ್ಟವಾದ ಆಯುಧಗಳೆಲ್ಲವೂ ಸಿದ್ಧವಾಗಿರುವುವು. ನೀನು ಯುದ್ಧಸನ್ನದ್ಧನಾಗಿ ಈ ರಥವನ್ನೇರು ! ಈಗಲಾದರೋ ನಮ್ಮ ಯಾದವರಿಗೆ ಮಹತ್ಪ್ರಾಪ್ತಿಯಾದ ಭಯವು ಬಂದೊದಗಿರುವುದು. ಜರಾಸಂಧನ ಸೈನ್ಯವು ನಮ್ಮ ಪಟ್ಟಣವನ್ನು ಮುತ್ತಿರುವುದು. ಈಗಲೇ ನಾವು ರಥಾರೂಢರಾಗಿ ಆ ಸೈನ್ಯವನ್ನು ಧ್ವಂಸಮಾಡುವುದಕ್ಕೆ ಯತ್ನಿಸಬೇಕು. ನಮ್ಮ ಯಾದವರಿಗೆ ಬಂದೊದಗಿರುವ ಅಪಮೃತ್ಯುವನ್ನು ತಪ್ಪಿಸಬೇಕು. ದುಷ್ಕರನ್ನಡಗಿಸಿ ಸಾಧುಗಳಿಗೆ ಕ್ಷೇಮವನ್ನುಂಟುಮಾಡುವುದಕ್ಕಾಗಿಯೇ ನಾವಿಬ್ಬರೂ ಅವತರಿಸಿರುವೆವು. ಭೂಮಿಗೆ ಭಾರಭೂತವಾದ ಇಪ್ಪತ್ತಮೂರು ಅಕ್ಷೋಹಿಣೀ ಸೈನ್ಯಗಳು ಒಂಪಾಗಿ ಬಂದು ಸೇರಿರುವುದು. ಇವುಗಳನ್ನು ನಿಗ್ರಹಿಸುವುದರಿಂದ ಬಹಳಮಟ್ಟಿಗೆ ಭೂಭಾರವನ್ನು ಪರಿಹರಿಸಿದಂತಾಗುವುದು” ಎಂದನು. ಹೀಗೆ ರಾಮಕೃಷ್ಣರಿಬ್ಬರೂ ತಾವು ಮುಂದೆ ನಡೆಸಬೇಕಾದ ಕಾರ್ಯಗಳನ್ನು ತಮ್ಮೊಳಗೆ ನಿರ್ಧರಿಸಿಕೊಂಡು ತಮ್ಮತಮ್ಮ ರಥವನ್ನೇರಿದರು. ಅದರಲ್ಲಿ ತಮತಮಗೆ ಇಷ್ಟವಾದ ಆಯುಧಗಳನ್ನು ಸಿದ್ಧವಾಗಿ ಕೈಯಲ್ಲಿ ಹಿಡಿದು, ಸೈನ್ಯವನ್ನು ಮಾತ್ರ ಸ್ವಲ್ಪವಾಗಿಯೇ ತಮ್ಮೊಡನೆ ತೆಗೆದುಕೊಂಡು, ಪಟ್ಟಣದಿಂದ ಹೊರಟರು. ಶ್ರೀಕೃಷ್ಣನು ದಾರುಕನೆಂಬ ತನ್ನ ಸಾರಥಿಯಿಂದ ಪ್ರೇರಿತವಾದ ರಥದಲ್ಲಿ ಕುಳಿತು, ಪುರದ್ವಾರದಿಂದ ಹೊರಗೆ ಬಂದೊಡನೆ, ಶತ್ರುಸೈನ್ಯಗಳ ಎದೆನಡುಗುವಂತೆ ಪಾಂಚಜನ್ಯವೆಂಬ ತನ್ನ ಶಂಖವನ್ನು ಧ್ವನಿಮಾಡಿದನು. ಈ ಧ್ವನಿಯನ್ನು ಕೇಳಿದೊಡನೆ ಅತ್ತಲಾಗಿ ಜರಾಸಂಧನು, ರಥಾರೂಢರಾಗಿ ಬರುತ್ತಿರುವ ರಾಮಕೃಷ್ಣರಿಬ್ಬರನ್ನೂ ನೋಡಿ, ಕೋಪದಿಂದ ಮೈತಿಳಿಯದೆ ಕೃಷ್ಣನನ್ನು ಕುರಿತು “ಎಲ ಕೃಷ್ಣಾ ! ಪುರುಷಾರ್ಥಮಾ ! ನೀನು ನನ್ನ ಅಳಿಯನಾದ ಕಂಸನನ್ನು ಕೊಂದವನಾದರೂ, ನಿನ್ನೊಡನೆ ನಾನು ಯುದ್ಧಮಾಡತಕ್ಕವನಲ್ಲ. ಹಿಂದೆ ಹೋಗು ! ನೀನು ಸೋದರ ಮಾವನನ್ನೇ ಕೊಂದ ಮಹಾಪಾಪಿಯು ! ಮತ್ತು ಮೂಢನು. ಮಹಾಪರಾಕ್ರಮಿಗಳು ಸಣ್ಣಮಕ್ಕಳೊಡನೆ ಯುದ್ಧಕ್ಕೆ ನಿಲ್ಲುವಂತೆ, ನಿನ್ನೊಡನೆ ಯುದ್ಧಕ್ಕೆ ನಿಲ್ಲುವುದು ನನಗೆ ಲಜಾವಹವಾಗಿರುವುದು. ನಿನ್ನ ಬಂಧುಗಳಲ್ಲಿ ಯಾರನ್ನಾದರೂ ಮುಂದೆ ನಿಲ್ಲಿಸಿ ನೀನು ತಲೆತಪ್ಪಿಸಿಕೊಂಡು ಹೋಗು” ಎಂದು ಹೇಳಿ ಬಲರಾಮನ

\* ಇಲ್ಲಿ ಜರಾಸಂಧನ ದಂಡಯಾತ್ರೆಯನ್ನೂ, ದೇವತೆಗಳು ಕೃಷ್ಣನ ಸಹಾಯಾರ್ಥವಾಗಿ ಕಳುಹಿಸಿಕೊಟ್ಟ ಯುದ್ಧಸಾಧನಗಳನ್ನೂ, ಇನ್ನೂ ವಿವರವಾಗಿ ತೋರಿಸುವಂತೆ ಕೆಲವು ಅಧಿಕಪಾಠಕಗಳು ಕೆಲವು ಪ್ರತಿಗಳಲ್ಲಿಮಾತ್ರ ಕಾಣುವವು.

ಕಡೆಗೆ ತಿರುಗಿ, “ಓ ರಾಮಾ ! ನಿನಗೆ ನನ್ನೊಡನೆ ಯುದ್ಧಮಾಡಬೇಕೆಂಬ ಅಕ್ಕರೆ ಯಿದ್ದಪಕ್ಷದಲ್ಲಿ, ಧೈರ್ಯದಿಂದ ಮುಂದೆಬಂದು ನಿಲ್ಲು ! ನನ್ನ ಶಕ್ತಿಯಿದ್ದಹಾಗೆ ಯುದ್ಧಮಾಡು. ನನ್ನ ಬಾಣಗಳಿಂದ ಹತನಾಗಿ ವೀರಸ್ವರ್ಗವನ್ನು ಹೊಂದು ! ಹಾಗಲ್ಲವೇ ನನ್ನ ಪರಾಕ್ರಮದಿಂದ ನನ್ನನ್ನು ಕೊಲ್ಲು” ಎಂದನು. ಆಗ ಶ್ರೀಕೃಷ್ಣನು ಮದೋನ್ಮತ್ತನಾದ ಆ ಜರಾಸಂಧನ ವೀರವಾದಗಳನ್ನು ಕೇಳಿ, “ಎಲೆಮೂಢಾ ! ಶೂರರಾದವರು ಎಂದಿಗೂ ಹೀಗೆ ಆತ್ಮಸ್ತುತಿಮಾಡಿಕೊಳ್ಳಲಾರರು. ಕಾರ್ಯದಿಂದ ತಮ್ಮ ಪೌರುಷವನ್ನು ತೋರಿಸತಕ್ಕವರೇ ಧೀರರು, ಅಥವಾ ಮರಣೋನ್ಮುಖರಾದವರು ಬಾಯಿಗೆ ಬಂದಂತೆ ಬಗುಳುವುದೂ ಸಹಜವೇ. ಅದರಂತೆಯೇ ಈಗಲೂ ನೀನು ಸಾಯುವುದಕ್ಕಾಗಿಯೇ ಇಲ್ಲಿ ಬಂದವನಾದುದರಿಂದ, ಅಸಂಬಂಧ ಪ್ರಲಾಪವನ್ನು ಮಾಡುವಹಾಗಿದೆ. ಈ ನಿನ್ನ ಮಾತುಗಳಿಗೆ ನಾವು ಕಿವಿಗೊಡತಕ್ಕವರಲ್ಲ. ಶಾರ್ಕವಿದ್ದರೆ ಮುಂದೆಬಾ !” ಎಂದನು. ಓ ಪರೀಕ್ಷಿದ್ರಾಜಾ ! ಈ ಮಾತನ್ನು ಕೇಳಿದೊಡನೆ ಜರಾಸಂಧನು, ತನ್ನ ದೊಡ್ಡ ಸೈನ್ಯವನ್ನು ಮುಂದೆಬಿಟ್ಟುಕೊಂಡು ಆ ರಾಮಕೃಷ್ಣರನ್ನು ಇದಿರಿಸಿಂತನು. ವಾಯುವು ಮೇಘಗಳಿಂದ ಸೂರ್ಯನನ್ನೂ, ಧೂಳುಗಳಿಂದ ಅಗ್ನಿಯನ್ನೂ ಮರೆಸುವಂತೆ, ಜರಾಸಂಧನು ಆ ರಾಮಕೃಷ್ಣರಿಬ್ಬರನ್ನೂ ಬಾಣಪರಂಪರೆಯಿಂದ ಮುಚ್ಚಿ, ಅವರ ರಥವಾಗಲಿ, ರಥಾಶ್ವವಾಗಲಿ, ಧ್ವಜವಾಗಲಿ, ಸೈನ್ಯಗಳಾಗಲಿ ಯಾವುದೂ ಕಣ್ಣಿಗೆ ಕಾಣದಂತೆ ಮಾಡಿಬಿಟ್ಟನು. ಆಗ ಮಧುರಾಪುರದಲ್ಲಿ ಉಪ್ಪರಿಗೆಗಳನ್ನೂ, ಗೋಪುರಗಳನ್ನೂ ಏರಿ, ಈ ಯುದ್ಧವನ್ನು ಆತ್ಮತುರದಿಂದ ನೋಡುತ್ತಿದ್ದ ಪುರಸ್ತ್ರೀಯರಿಲ್ಲರೂ ತಾಲಧ್ವಜ ಗರುಡಧ್ವಜಗಳಿಂದ ಶೋಭಿತಗಳಾದ ರಾಮಕೃಷ್ಣರ ರಥಗಳೆರಡೂ ಜರಾಸಂಧನ ಬಾಣಪರಂಪರೆಗಳಲ್ಲಿ ಮರೆಸಿಹೋದುದನ್ನು ನೋಡಿ, ಭಯದಿಂದಲೂ ದುಃಖದಿಂದಲೂ ತತ್ತಳಿಸುತ್ತ, ಹಾಗೆಯೇ ಪ್ರಜ್ಞೆ ತಪ್ಪಿದಂತಾದರು. ಹೀಗೆ ಮೇಘಗಳು ಮಳೆಯನ್ನು ಕರೆಯುವಂತೆ ಶತ್ರುಸೈನ್ಯವು ತನ್ನ ಸೈನ್ಯದಮೇಲೆ ಎಡೆಬಿಡದೆ ಬಾಣವರ್ಷವನ್ನು ಕರೆಯುವುದನ್ನು ನೋಡಿಕೃಷ್ಣನು, ದೇವಾಸುರರಿಂದಲೂ ಪೂಜಿತವಾದ ಶಾರ್ಙ್ಗವೆಂಬ ತನ್ನ ವಹಾಧನುಸ್ಸನ್ನು ಟಂಕಾರಮಾಡಿ, ಬತ್ತಳಿಕೆಯಿಂದ ಬಾಣಗಳನ್ನು ತೆಗೆದು ಆ ಧನುಸ್ಸಿನಲ್ಲಿ ಸಂಧಾನಮಾಡಿ ಆಕರ್ಣಾಂತವಾಗಿ ನಾಣೆಳೆದು, ಪರಂಪರೆಯಾಗಿ ಬಾಣಗಳನ್ನು ವರ್ಷಿಸುತ್ತ, ಶತ್ರುಪಕ್ಷದಲ್ಲಿದ್ದ ರಥಗಳತುರಗವದಾತಿಗಳೆಂಬ ಚತುರಂಗ ಸೈನ್ಯಗಳನ್ನೂ ಧ್ವಂಸಮಾಡುತ್ತಬಂದನು. ಅಲಾತಚಕ್ರದಿಂದ ಕಿಡಿಗಳು ಹೊರಡುವಂತೆ ಆಗ ಕೃಷ್ಣನ ಕೈಯಲ್ಲಿದ್ದ ಮಂಡಲಾಕಾರವಾದ - ಧನುಸ್ಸಿನಿಂದ, ಎಡೆಬಿಡದೆ

ಬಾಣಗಳು ಬೀಳುತ್ತಿದ್ದುವು. ಆ ಬಾಣಪ್ರಹಾರಗಳಿಂದ ಜರಾಸಂಧನ ಸೈನ್ಯದಲ್ಲಿದ್ದ ಅನೆಗಳೆಲ್ಲವೂ ತಲೆಯೊಡೆದು ಕೆಳಗೆ ಬಿದ್ದುವು. ಕುದುರೆಗಳು ಕತ್ತುಮುರಿದು ಬಿದ್ದುವು. ರಥಗಳೆಲ್ಲವೂ ಧ್ವಜದಂಡಗಳೊಡನೆ ಮುರಿದುಬಿದ್ದುವು. ರಥಾಶ್ವಗಳೂ ಸತ್ತುಬಿದ್ದುವು. ಸಾರಥಿಗಳೆಲ್ಲರೂ ಮಡಿದರು. ಆ ರಥದಲ್ಲಿದ್ದ ಯುದ್ಧಸಾಧನಗಳೆಲ್ಲವೂ ತುಂಡಾಗಿ ಬಿದ್ದುವು. ಪದಾತಿಸೈನ್ಯವೆಲ್ಲವೂ ಕೈಕಾಲುಮುರಿದು, ತಲೆ ಮುರಿದು ಕೆಳಗೆ ಬಿದ್ದುವು. ಹೀಗೆ ಕೃಷ್ಣನ ಬಾಣಪ್ರಹಾರದಿಂದ ಸತ್ತುಬಿದ್ದ ರಥಗಜ ತುರಗಪದಾತಿಗಳ ದೇಹದಿಂದ ಹೊರಟಿರತ್ತವು, ರಣರಂಗದಲ್ಲಿ ಅನೇಕನದಿಗಳಾಗಿ ಪ್ರವಹಿಸುತ್ತಿದ್ದುವು. ಆ ರಕ್ತನದಿಗಳಲ್ಲಿ ವೀರಭಟರ ನೀಡಿದ ತೋಳುಗಳು ಹಾವುಗಳಂತೆಯೂ, ತಲೆಬುರುಡೆಗಳು ಆಮೆಗಳಂತೆಯೂ, ದೊಡ್ಡದೊಡ್ಡ ಅನೆಗಳ ಶರೀರವು ದ್ವೀಪದಂತೆಯೂ, ಕುದುರೆಗಳು ಮೊಸಳೆಗಳಂತೆಯೂ, ಕೈಕಾಲುಗಳು ಮೊನುಗಳಂತೆಯೂ, ತಲೆಕೂದಲುಗಳು ಪಾಚಿಗಳಂತೆಯೂ, ಮುರಿದ ಧನುಸ್ಸುಗಳು ಅಲೆಗಳಂತೆಯೂ, ಆಯುಧಗಳು ಪೊದೆಗಳಂತೆಯೂ, ಚಕ್ರಗಳು ಸುಳಿಗಳಂತೆಯೂ, ಆಭರಣದಿಂದಿರಿದ ರತ್ನಗಳು ಮೆಳಲುಗಳಂತೆಯೂ ಕಾಣುತ್ತಿದ್ದುವು. ಆ ರಣರಂಗವು, ಭೀರುಸ್ವಭಾವವುಳ್ಳವರಿಗೆ ಮನಸ್ಸಿನಲ್ಲಿ ಮಹಾಭಯವನ್ನೂ, ಧೈರ್ಯಶಾಲಿಗಳಿಗೆ ಸಂತೋಷವನ್ನೂ ಉಂಟುಮಾಡುತ್ತಿತ್ತು. ಹೀಗೆಯೇ ಅತ್ತಲಾಗಿ ಬಲರಾಮನೂಕೂಡ, ತನ್ನ ಮುಸಲಾಯುಧವನ್ನು ಹಿಡಿದು, ಸಮುದ್ರದಂತೆ ದುರ್ಗಮವಾದ ಜರಾಸಂಧನ ಸೈನ್ಯವನ್ನು ಪ್ರವೇಶಿಸಿ, ತನ್ನ ಅಪ್ರಮೇಯವಾದ ಪರಾಕ್ರಮದಿಂದ ನಾನಾಕಡೆಗಳಲ್ಲಿಯೂ ಧ್ವಂಸಮಾಡುತ್ತಬಂದನು. ಲೋಕನಾಯಕರಾದ ಆ ರಾಮಕೃಷ್ಣರಿಬ್ಬರೇ ಹೀಗೆ ಆ ಜರಾಸಂಧನ ಸಮಸ್ತಸೈನ್ಯವನ್ನೂ ಲೀಲಾಮಾತ್ರದಿಂದ ನಿಗ್ರಹಿಸುತ್ತ ಬಂದರು. ಓ ಪರೀಕ್ಷಿದ್ರಾಜಾ! ಆ ರಾಮಕೃಷ್ಣರ ಪರಾಕ್ರಮಕ್ಕೆ ಆ ಇಪ್ಪತ್ತಮೂರು ಅಕ್ಷೋಹಣಿಸೈನ್ಯವನ್ನು ನಾಶಮಾಡುವುದೇನೂ ವಿಶೇಷವೆಂದು ತಿಳಿಯಬೇಡ! ಅನಂತಕಲ್ಯಾಣಗುಣಪರಿಪೂರ್ಣನಾದ ಯಾವ ಭಗವಂತನು ತನ್ನ ಇಚ್ಛಾಮಾತ್ರದಿಂದಲೇ ಮೂರು ಲೋಕಗಳ ಸೃಷ್ಟಿಸ್ಥಿತಿ ಸಂಹಾರಗಳನ್ನು ನಡೆಸುತ್ತಿರುವನೋ, ಅವನಿಗೆ ಈ ಸ್ವಲ್ಪಸೈನ್ಯವನ್ನೆಡಗಿಸುವುದೊಂದು ಕಷ್ಟವೆ? ಹಾಗಿದ್ದರೂ ಆತನು ಈಗ ಮನುಷ್ಯ ಲೀಲೆಯನ್ನನುಕರಿಸುತ್ತಿರುವಾಗ, ಸಾಮಾನ್ಯಮನುಷ್ಯರಿಗೆ ಸಾಧ್ಯವಲ್ಲದ ಈ ಕಾರ್ಯವನ್ನು ನಡೆಸಿದುದರಿಂದ, ಇಸೊಂದು ಅಶ್ಚರ್ಯ ಚರಿತ್ರವಾಗಿವರ್ಡಿಸಲ್ಪಡುವುದೇಹೊರತು ಬೇರೆಯಿಲ್ಲ. ಹೀಗೆ ತನ್ನ ಸಮಸ್ತಸೈನ್ಯಗಳೂ ಹತವಾಗುತ್ತಿರುವುದನ್ನೂ, ಅಲ್ಲಲ್ಲಿ ಸತ್ತುಳಿದ ಕೆಲವು ಸೈನ್ಯಗಳು ನಾನಾಕಡೆಗೆ ಪಲಾಯನಮಾಡು

ತ್ತಿರುವುದನ್ನೂ ನೋಡಿ ಜರಾಸಂಧನಿಗೆ ಅತ್ಯಾಕ್ರೋಶವುಂಟಾಯಿತು. ಈ ಕೋಪದಿಂದ ಜರಾಸಂಧನು ತನ್ನ ರಥವನ್ನು ಬಲರಾಮನ ಸವಿಸಪಕ್ಕೆ ವೇಗದಿಂದ ನಡಿಸಿಕೊಂಡು ಹೋಗಲು, ಬಲರಾಮನು ಅವನ ರಥವನ್ನು ಮುರಿದು, ಸಿಂಹವು ಹುದ್ರವ್ಯುಗವನ್ನು ಹಿಡಿಯುವಂತೆ ಅವನನ್ನು ಹಿಡಿದು ಕಟ್ಟಿವುದಕ್ಕೆ ಯತ್ನಿಸಿದನು. ಸಮಸ್ತ ಸೈನ್ಯವೂ ಹತವಾಗಿ ಪ್ರಾಣಮಾತ್ರದಿಂದ ಉಳಿದಿರುವ ಆ ಜರಾಸಂಧನನ್ನು ಹಿಡಿದುತಂದು, ಬಲರಾಮನು ಹಗ್ಗಗಳಿಂದಲೂ, ವರುಣಪಾಶಗಳಿಂದಲೂ ಕಟ್ಟಿರುವುದನ್ನು ನೋಡಿ ಕೃಷ್ಣನು, ಮುಂದೆ ತಮ್ಮಿಂದ ನಡೆಯಬೇಕಾದ ಕಾರ್ಯಗಳಿಗಾಗಿ ಆ ಜರಾಸಂಧನನ್ನು ಬಿಟ್ಟುಬಿಡುವಂತೆ ತನ್ನಣ್ಣನಾದ ಬಲರಾಮನನ್ನು ಪ್ರಾರ್ಥಿಸಿಕೊಂಡನು. ಅದರಂತೆಯೇ ಬಲರಾಮನು, ಆ ಜರಾಸಂಧನನ್ನು ಬಿಟ್ಟು ಬಿಟ್ಟಮೇಲೆ, ಆತನು ಲಜ್ಜೆಯಿಂದ ಬೇರೊಬ್ಬರಿಗೆ ಮುಖವನ್ನು ತೋರಿಸಲಾರದೆ, ಅಲ್ಲಿಂದ ಹಾಗೆಯೇ ತಪಸ್ಸಿಗಾಗಿ ಕಾಡಿಗೆ ಹೋಗಬೇಕೆಂದು ನಿಶ್ಚಯಿಸಿ ಹೊರಟುಬಿಟ್ಟನು. ಇಷ್ಟರಲ್ಲಿ ಅವನ ಮಿತ್ರರಾದ ಶಿತುಪಾಲಾದಿರಾಜರು ದಾರಿಯಲ್ಲಿ ಅವನನ್ನು ತಡೆದು, ಅವನ ಮನಸ್ಸಿಗೊಪ್ಪುವಂತೆ ನ್ಯಾಯನೀತಿಗಳಿಂದ ಸಮಾಧಾನವನ್ನು ಹೇಳತೊಡಗಿ “ಓ ವಿರಾಗ್ರಣೀ! ನೀನಾದರೋ ಲೋಕೈಕವೀರನು. ಅಲ್ಪಬಲವುಳ್ಳ ಯಾದವರಿಂದ ನಿನಗೆ ಈ ವಿಧವಾದ ಪರಾಭವವುಂಟಾಗಬೇಕಾದರೆ, ಇದು ನಿನ್ನ ದುಷ್ಟಾಲವಲ್ಲದೆ ಷೇರಿಯಲ್ಲ. ಕಾಲವು ಅನುಕೂಲಿಸಿ ಬರುವವರೆಗೂ ನಾವು ನಮ್ಮ ಪ್ರಯತ್ನವನ್ನು ಬಿಡಬಾರದು” ಎಂದು ಹೇಳಿ ತತ್ಪಬೋಧಿಗಳಿಂದಲೂ, ಲೌಕಿಕನ್ಯಾಯಗಳಿಂದಲೂ ಅವನನ್ನು ನಿವಾರಿಸಿದರು. ಕೊನೆಗೆ ಜರಾಸಂಧನು ಅವರ ಮಾತನ್ನು ನಿರಾಕರಿಸಲಾರದೆ, ತನ್ನ ಸೈನ್ಯಗಳೆಲ್ಲವೂ ಹತವಾದುದನ್ನೂ, ತನಗುಂಟಾದ ಅವಮಾನವನ್ನೂ ನೆನೆಸಿಕೊಂಡು ದುಃಖಿಸುತ್ತ ತನ್ನ ರಾಜಧಾನಿಯನ್ನು ಸೇರಿದನು. ಇತ್ತಲಾಗಿ ಶ್ರೀಕೃಷ್ಣನುಕೂಡ, ತನ್ನ ಸೈನ್ಯಗಳಿಗೆ ಯಾವ ಅಪಾಯವೂ ಇಲ್ಲದೆ ತಾನು ಶತ್ರುಸೈನ್ಯವೆಂಬ ಮಹಾಸಮುದ್ರವನ್ನು ಸುಲಭವಾಗಿ ದಾಟಿ, ತನ್ನ ಆರಮನೆಗೆ ಹಿಂತಿರುಗಿದನು. ದೇವತೆಗಳೆಲ್ಲರೂ ನಾನಾವಿಧವಾಗಿ, ಕೃಷ್ಣನನ್ನು ಸ್ತುತಿಸುತ್ತ ಪುಷ್ಪವರ್ಷವನ್ನು ಕರೆದರು ಮಧುರಾಪುರನಿವಾಸಿಗಳೆಲ್ಲರೂ ಸಂತೋಷದಿಂದ ಕೊಂಡಾಡುತ್ತಿದ್ದರು, ಸೂತ, ಮಾಗಧ, ವಂದಿಗಳೆಲ್ಲರೂ ಜಯಘೋಷವನ್ನು ಮಾಡುತ್ತಿದ್ದರು. ಆ ಪಟ್ಟಣದ ನಾನಾಕಡೆಗಳಲ್ಲಿಯೂ ಶಂಖ, ದುಂದುಭಿ, ಭೇರಿ, ತೂರೈ, ವೀಣೆ, ಮೃದಂಗಗಳೇ ಮೊದಲಾದ ವಾದ್ಯಗಳು ನುಡಿಸಲ್ಪಡುತ್ತಿದ್ದುವು. ಬೀದಿಬೀದಿಗಳಲ್ಲಿಯೂ ಜನರು ಸಂತೋಷದಿಂದ ಗುಂಪುಗೂಡಿದ್ದರು.

ಆ ಪಟ್ಟಣದ ಒಂದೊಂದು ಬೀದಿಯೂ ಧ್ವಜಪತಾಕೆಗಳಿಂದಲೂ, ಜಲಸೇಚನ ದಿಂದಲೂ, ಮಕರತೋರಣಗಳಿಂದಲೂ, ಬ್ರಾಹ್ಮಣರ ವೇದಘೋಷಗಳಿಂದಲೂ ಶೋಭಿಸುತ್ತಿತ್ತು. ಹೀಗೆ ಸರ್ವಾಲಂಕಾರಭೂಷಿತವಾದ ಆ ಮಧುರಾಪುರದ ಬೀದಿಯಲ್ಲಿ ಕೃಷ್ಣನು ಬರುತ್ತಿರುವಾಗ, ಅಲ್ಲಿನ ಪುರಸ್ತ್ರೀಯರೆಲ್ಲರೂ ನೋಸರು, ಅಕ್ಷತೆ, ಗರಿಕೆ, ಪುಷ್ಪಮಾಲಿಕೆ, ನೊಡಲಾದ ಮಂಗಳದ್ರವ್ಯಗಳೊಡನೆ ಬಂದು, ಆ ಶ್ರೀಕೃಷ್ಣನನ್ನು ಆಸೆಯಿಂದ ನೋಡುತ್ತಿದ್ದರು. ಆಗ ಕೃಷ್ಣನು ಆ ಯುದ್ಧದಲ್ಲಿ ತಾನು ಜಯಿಸಿ ತಂದ ಅನೇಕದ್ರವ್ಯರಾಶಿಯನ್ನೂ, ವಿರಭೂಷಣಾದಿಗಳನ್ನೂ, ಯದುರಾಜ ಉಗ್ರಸೇನನಿಗೆ ಪ್ರೀತಿಯಿಂದೊಪ್ಪಿಸಿದನು. ಇಷ್ಟರಲ್ಲಿ ಆತ್ತಲಾಗಿ ಬಲಾಢ್ಯನಾದ ಜರಾಸಂಧನು, ತಿರುಗಿ ಮಧುರಾಪುರದಮೇಲೆ ದಂಡೆತ್ತಬೇಕೆಂಬ ಉದ್ದೇಶದಿಂದ ಹೊಸಸೈನ್ಯಗಳನ್ನು ಸೇರಿಸುವುದಕ್ಕೆ ಆರಂಭಿಸಿದನು. ಇಷ್ಟರಲ್ಲಿ ಎರಡುತಿಂಗಳು ಕಳೆದುಹೋದುವು. ಜರಾಸಂಧನು ಹಿಂದೆ ತನಗಾದ ಅವಮಾನಕ್ಕಾಗಿ ಅಹೋರಾತ್ರವೂ ಸಂಕಟದಿಂದ ಪರಿತಪಿಸುತ್ತಾ, ಅನೇಕರಾಜರನ್ನು ಕರೆಸಿ ಯುದ್ಧಕ್ಕೆ ಹೊರಡಬೇಕೆಂದು ಪ್ರೇರಿಸಿದನು. \* ಅದರಂತೆಯೇ ಅನೇಕರಾಜರು ಯುದ್ಧ ಸನ್ನದ್ಧರಾದರು. ಈ ಸಮಸ್ತರಾಜರೊಡನೆ ಜರಾಸಂಧನು ಮಧುರಾಪುರವನ್ನು ಮುತ್ತಿ, ಆಗಲೂ ಕೃಷ್ಣನಿಂದ ಪರಾಜಿತನಾಗಿ ಓಡಿಹೋದನು. ಹೀಗೆಯೇ ಹದಿನೇಳಾವರ್ತಿ ಹೊಸಹೊಸದಾಗಿ ಅನೇಕಾಕ್ಷೋಹಿಸೈನ್ಯಗಳನ್ನು ಸೇರಿಸಿಕೊಂಡು ಬಂದು, ಮಧುರಾಪುರಿಯನ್ನು ಮುತ್ತಿ ಯಾದವರೊಡನೆ ಯುದ್ಧಮಾಡಿದನು. ಇತ್ತಲಾಗಿ ವೃಷ್ಣಿಗಳೂಕೂಡ ಕೃಷ್ಣನ ತೇಜೋಬಲದಿಂದ ಸುರಕ್ಷಿತರಾಗಿ ಜರಾಸಂಧನನ್ನಿ ದಿರಿಸಿ, ಅವನು ತಂದಸೈನ್ಯಗಳೆಲ್ಲವನ್ನೂ ನಾಶಮಾಡುತ್ತ ಬಂದರು. ಜರಾಸಂಧನೂಕೂಡ ಒಂದೊಂದಾವರ್ತಿಯೂ ತಾನು ತಂದ ಸೈನ್ಯಗಳೆಲ್ಲವನ್ನೂ ಕಳೆದುಕೊಂಡು ಯಾದವರ ಕೈಯಲ್ಲಿ ಸೆರೆಸಿಕ್ಕಿ, ಪರಮದಯಾಳುವಾದ ಕೃಷ್ಣನಿಂದ ಬಿಡಿಸಲ್ಪಟ್ಟು ಹಿಂತಿರುಗಿ ಬರುತ್ತಿದ್ದನು. ಕೊನೆಗೆ ಹದಿನೆಂಟನೆಯ ಸಾರಿಯೂ ಜರಾಸಂಧನು ಯುದ್ಧಕ್ಕಾಗಿ ಪ್ರಯತ್ನಿಸುತ್ತಿದ್ದನು. ಇಷ್ಟರಲ್ಲಿ ಮನುಷ್ಯಲೋಕದಲ್ಲಿ ತನಗೆ ಸಮಾನರಾದ ವಿರರೇ ಇಲ್ಲವೆಂದು ಹೆಮ್ಮೆಗೊಂಡಿದ್ದ ಕಾಲಯವನನೆಂಬವನೊಬ್ಬನು, ನಾರದನ ಮೂಲಕವಾಗಿ ಯಾದವರ ಪರಾಕ್ರಮವನ್ನು ಕೇಳಿ, ಅವರು ತನಗೆ ಸಮಾನರಾದುದರಿಂದ ಅವರೊಡನೆ ಯುದ್ಧಮಾಡಬೇಕೆಂದೆಣಿಸಿ, ಮೂರುಕೋಟಿ ಮೈಚ್ಛಸೈನ್ಯ

\* ಇತ್ತಯೂ ಕೃಷ್ಣ ಜರಾಸಂಧರ ಯುದ್ಧಸನ್ನಾಹಗಳನ್ನು ವಿವರಿಸತಕ್ಕ ಕೆಲವು ಅಧಿಕಪಾಠಗಳು ಕೆಲಕೆಲವು ಪ್ರತಿಗಳಲ್ಲಿನೂ, ಕಾಣುವುವು.

ಗಳನ್ನು ಸಂಗ್ರಹಿಸಿಕೊಂಡು, ಮಧುರಾಪುರಿಯನ್ನು ಮುತ್ತಿದನು. ಇದನ್ನು ನೋಡಿ ಕೃಷ್ಣನು ತನ್ನಣ್ಣನಾದ ಬಲರಾಮನೊಡನೆ ಮಂತ್ರಾಲೋಚನೆಯನ್ನು ನಡೆಸುತ್ತ. “ಅಣ್ಣಾ! ಈಗ ನಮ್ಮ ಯಾದವರಿಗೆ ಎರಡು ಕಡೆಯಿಂದಲೂ ಭಯಂಕರವಾದ ವಿಪತ್ತು ಬಂದೊದಗಿರುವುದು. ಮೂರುಕೋಟಿ ಸೈನ್ಯದೊಡನೆ ಕಾಲಯವನನು ಬಂದು, ನಮ್ಮ ಪಟ್ಟಣವನ್ನು ಮುತ್ತಿರುವನು. ಈಗಲೋ ನಾಳೆಯೋ ಜರಾಸಂಧನು ಯುದ್ಧಸನ್ನದ್ಧನಾಗಿ ಬರುವದರಲ್ಲಿರುವನು. ಈಗ ನಾವಿಬ್ಬರೂ ಈ ಕಾಲಯವನನೊಡನೆ ಯುದ್ಧವನ್ನಾರಂಭಿಸಿದಪಕ್ಷದಲ್ಲಿ, ಇಲ್ಲಿ ಯುದ್ಧವು ನಡೆಯುತ್ತಿರುವಾಗಲೇ ಜರಾಸಂಧನು ಬೇರೆಕಡೆಯಿಂದ ನಮ್ಮ ಪುರಕ್ಕೆ ಪ್ರವೇಶಿಸಿ, ನಮ್ಮ ಬಂಧುಗಳೆಲ್ಲರನ್ನೂ ಕೊಲ್ಲುವನು. ಇಲ್ಲವೇ ಯಾದವರೆಲ್ಲರನ್ನೂ ಸೆರೆಹಿಡಿದು ತನ್ನ ಪುರಕ್ಕಾದರೂ ಸಾಗಿಸಿಬಿಡುವನು. ಆದುದರಿಂದ ಈಗ ನಾವು ಬೇರೊಬ್ಬರಿಗೂ ಪ್ರವೇಶಿಸಲಸಾಧ್ಯವಾದ ಒಂದು ಜಲದುರ್ಗವನ್ನು ಮಾಡಿ, ನಮ್ಮ ಬಂಧುಗಳೆಲ್ಲರನ್ನೂ ಅದರಲ್ಲಿಟ್ಟು, ಅಮೇಲೆ ನಾವು ಯವನನೊಡನೆ ಯುದ್ಧಕ್ಕೆ ನಿಲ್ಲುವೆವು” ಎಂದನು. ಬಲರಾಮನು ಅದಕ್ಕೆ ಸಮ್ಮತಿಸಿದ ಮೇಲೆ, ಕೃಷ್ಣನು ಸಮುದ್ರ ಮಧ್ಯದಲ್ಲಿ ಹನ್ನೆರಡುಯೋಜನಗಳ ವಿಸ್ತಾರಕ್ಕೆ ಒಂದು ಪುರವನ್ನು ಅದ್ಭುತಾಕಾರದಿಂದ ಕಟ್ಟಿಸಿದನು. ವಿಶ್ವಕರ್ಮನ ಶಿಲ್ಪನೈಪುಣ್ಯವೆಲ್ಲವೂ ಅದರಲ್ಲಿ ತೋರುತ್ತಿದ್ದಿತು. ಅದರಲ್ಲಿ ರಾಜಬೀದಿಗಳೂ, ಅಂಗಳಗಳೂ, ಬೀದಿಗಳೂ, ಚತುಷ್ಟುಧಗಳೂ, ಶಿಲ್ಪಶಾಸ್ತ್ರವಿಧಿಯನ್ನನುಸರಿಸಿ ಕ್ರಮವಾಗಿ ಕಂಗೊಳಿಸುತ್ತಿದ್ದುವು. ಮತ್ತು ಅಲ್ಲಿ ದೇವಯೋಗ್ಯವಾದ ವೃಕ್ಷಗಳಿಂದಲೂ ಪುಷ್ಪಲತೆಗಳಿಂದಲೂ ಶೋಭಿತಗಳಾದ ಅನೇಕೋದ್ಯಾನಗಳು ನೋಡುವವರಿಗೆ ಆನಂದವನ್ನುಂಟುಮಾಡುವಂತಿದ್ದುವು. ಮತ್ತು ಅದು ಆಕಾಶವನ್ನು ಮುಟ್ಟುವಂತಿರುವ ಸುವರ್ಣಶೃಂಗಗಳಿಂದಲೂ ಸ್ಫಟಿಕದ ಅಟ್ಟಲೆಗಳಿಂದಲೂ, ಗೋಪುರಗಳಿಂದಲೂ ಶೋಭಿತವಾಗಿದ್ದಿತು. ಕುದುರೆಯ ಲಾಯಗಳು ಅನ್ನಸತ್ರಗಳು, ಮುಂತಾದ ಕಟ್ಟಡಗಳೆಲ್ಲವೂ, ಬೆಳ್ಳಿ, ಹಿತ್ತಾಳೆ, ಮೊದಲಾದ ಲೋಹಗಳಿಂದಲೇ ರಚಿತವಾಗಿದ್ದುವು. ಅಲ್ಲಿನ ಒಂದೊಂದುಮನೆಯೂ ಸುವರ್ಣಕಲಶಗಳಿಂದಲೂ, ಪದ್ಮರಾಗಮಣಿಯ ಶಿಖರಗಳಿಂದಲೂ, ಮರಕತರತ್ನಬಚಿತವಾದ ಚಿನ್ನದ ನೆಲಗಟ್ಟುಗಳಿಂದಲೂ ಕಂಗೊಳಿಸುತ್ತಿದ್ದುವು. ಮತ್ತು ಅಲ್ಲಿ ಚಂದ್ರಶಾಲೆಗಳೂ, ಬ್ರಾಹ್ಮಣಾದಿಚತುರ್ವರ್ಣದವರಿಗೆ ಬೇರೆಬೇರೆ ನಿವಾಸಯೋಗ್ಯಗಳಾದ ಸ್ಥಳಗಳೂ ಶೋಭಿಸುತ್ತಿದ್ದುವು. ಇಷ್ಟರಲ್ಲಿಯೇ ಮಹೇಂದ್ರನು, ಶ್ರೀಕೃಷ್ಣನಿಗಾಗಿ ಸುಧರ್ಮೆಯೆಂಬ ತನ್ನ ಸಭೆಯನ್ನೂ, ಪಾರಿಜಾತವೃಕ್ಷವನ್ನೂ ಅಲ್ಲಿಗೆ ಕಳುಹಿಸಿಕೊಟ್ಟನು.





ವರಿಗೆಲ್ಲಾ ಬೆಂಬಲವೆನಿಸಿರುವ ವಸುದೇವಪುತ್ರನಾದ ಕೃಷ್ಣನೆಂದು ತೋರುವುದು. ನಾರದನು ಹೇಳಿದ ಲಕ್ಷಣಗಳೆಲ್ಲವೂ ಇವನಲ್ಲಿ ಕಾಣುತ್ತಿರುವುವು. ಇದೋ! ಇವನಿಗೆ ಎದೆಯಲ್ಲಿ ಶ್ರೀ ವತ್ಸವೆಂಬ ಮಚ್ಚಿಯು ಶೋಭಿಸುತ್ತಿರುವುದು. ನಾಲ್ಕು ಭುಜಗಳು! ಕಮಲದಂತೆ ಕಣ್ಣುಗಳು! ಕಂಠದಲ್ಲಿ ವನಮಾಲಿಕೆ! ಅತ್ಯಂತ ಸುಂದರಾಕೃತಿ! ಅದುದರಿಂದ ನಾರದನು ಹೇಳಿದಂತೆ ಈಗ ನನಗೆ ಸಮಾನಬಲವುಳ್ಳ ವೀರನು ಈತನೇ ಆಗಿರಬೇಕು. ಆದರೆ ಈತನು ಈಗ ನಿರಾಯಧನಾಗಿ ಕಾಲು ನಡೆಯುವಲೇ ಬರುತ್ತಿರುವನು. ಅದುದರಿಂದ ಈಗ ನಾನುಮಾತ್ರ ಆಯುಧವನ್ನು ಹಿಡಿದು ಅವನೊಡನೆ ಯುದ್ಧಮಾಡುವುದು ಧರ್ಮವಲ್ಲ! ನಾನು ಅವನಂತೆ ನಿರಾಯುಧನಾಗಿಯೇ ಯುದ್ಧಕ್ಕೆ ನಿಲ್ಲುವೆನು” ಎಂದು ನಿಶ್ಚಯಿಸಿಕೊಂಡು, ಯೋಧಿಗಳ ಮನಸ್ಸಿಗೂ ಸಿಕ್ಕಲಾರದ ಆ ಭಗವಂತನನ್ನು ಕೈಯಿಂದ ಹಿಡಿಯುವುದಕ್ಕಾಗಿ ಆತುರದಿಂದ ಓಡಿಬಂದನು. ಅತ್ತಲಾಗಿ ಕೃಷ್ಣನೂಕೂಡ, ಈ ಯವನನು ಸವಿೂಪಕ್ಕೆ ಬರುವವರೆಗೂ ಸಮ್ಮದಿದ್ದು, ಆಮೇಲೆ ಅವನಿಗೆ ಭಯಪಟ್ಟೋಡುವವನಂತೆ ಹಿಂತಿರುಗಿ ಓಡಲಾರಂಭಿಸಿದನು ಕಾಲಯವನನೂ ಅವನನ್ನು ಹಿಡಿಯಬೇಕೆಂದು ಬೆನ್ನಟ್ಟಿ ಹೋಗುತ್ತಿದ್ದನು. ಕೃಷ್ಣನು ಆಗಾಗ ಅವನ ಕೈಗೆ ಸಿಕ್ಕಿಬಿದ್ದಹಾಗೆ ಆಸೆಯನ್ನು ತೋರಿಸುತ್ತ, ಕೊನೆಗೆ ಅವನನ್ನು ಒಂದಾನೊಂದು ಪರ್ಮತಗುಹೆಗೆ ಕರೆತಂದನು. ಇಷ್ಟರಲ್ಲಿ ಯವನನು ಬಹಳವಾಗಿ ಬಳಲಿ, ಕೈಗೆ ಸಿಕ್ಕದೆ ಓಡುತ್ತಿರುವ ಕೃಷ್ಣನನ್ನು ಕುರಿತು “ಎಲಕೃಷ್ಣಾ! ಉತ್ತಮವಾದ ಯದುಕುಲದಲ್ಲಿ ಹುಟ್ಟಿದ ನೀನು, ಯುದ್ಧಕ್ಕಾಗಿ ಹೀಗೆ ಭಯಪಟ್ಟೋಡುವುದು ಉಚಿತವಲ್ಲ! ನಿಲ್ಲು!” ಎಂದು ಮೂದಲಿಸುತ್ತ ಬೆನ್ನಟ್ಟಿ ಹೋದನು. ಆದರೇನು? ವಾಪಶೇಷವು ಕಳೆದಲ್ಲದೆ ಕೃಷ್ಣನು ಕೈಗೆ ಸಿಕ್ಕುವನೇ! ಎಷ್ಟುದೂರಕ್ಕೆ ಹೋದರೂ ಕೃಷ್ಣನನ್ನು ಹಿಡಿಯುವುದಕ್ಕೆ ಸಾಧ್ಯವಿಲ್ಲದಂತಾಯಿತು. ಕೃಷ್ಣನು ಆ ಗುಹೆಯನ್ನು ಪ್ರವೇಶಿಸಿಬಿಟ್ಟನು. ಯವನನೂ ಅದರೊಳಗೆ ಪ್ರವೇಶಿಸಿ, ಯಾವನೋ ಒಬ್ಬ ಪುರುಷನು ಅಲ್ಲಿ ಮಲಗಿರುವುದನ್ನು ಕಂಡನು. ಅವನನ್ನು ನೋಡಿ ಯವನನು ತನ್ನಲ್ಲಿ ತಾನು “ಓಹೋ! ಈಗ ತತ್ರವು ಸಿಕ್ಕಿಬಿದ್ದನು. ನನ್ನನ್ನು ಮೋಸದಿಂದ ಇಷ್ಟುದೂರಕ್ಕೆಳೆದುಕೊಂಡು ಬಂದು, ಇಲ್ಲಿ ಏನೂ ತಿಳಿಯದ ಪರಮಸಾಧುವಿನಂತೆ ಮಲಗಿರುವನು. ಇರಲಿ! ಇವನಿಗೆ ತಕ್ಕಪ್ರತಿಕಾರವನ್ನು ಮಾಡುವೆನು?” ಎಂದು ನಿಶ್ಚಯಿಸಿ, ಅವನನ್ನೇ ತನಗೆ ಶತ್ರುವಾದ ಕೃಷ್ಣನೆಂದು ಭ್ರಮಿಸಿ, ಅಲ್ಲಿ ಮಲಗಿದ್ದಪುರುಷನನ್ನು ಕಾಲಿಂದಬಲವಾಗಿ ಒಡೆದನು. ಬಹುಕಾಲದಿಂದ ಅಲ್ಲಿ ಮಲಗಿದ್ದ ಪುರುಷನು,

ನಿಷ್ಕಾರಣವಾಗಿ ಹೀಗೆ ತನ್ನನ್ನು ಒದೆದವರಾರೆಂದು ಸಂಭ್ರಮದಿಂದ ತಟ್ಟನೆ ಮೇಲೆದ್ದು, ಕಣ್ಣುಗಳನ್ನೊರೆಸಿಕೊಂಡು, ನಾಲ್ಕು ಕಡೆ ಗೂ ತಿರುಗಿ ತನ್ನ ಸಮೀಪದಲ್ಲಿದ್ದ ಕಾಲಯವನನನ್ನು ಕೋಪದಿಂದ ನೋಡಿದನು. ಆತನ ದೃಷ್ಟಿಯು ಬಿದ್ದಮಾತ್ರಕ್ಕೆ ಆ ಯವನನ ದೇಹದಲ್ಲಿ ಅಗ್ನಿ ಜ್ವಾಲೆಯು ಹುಟ್ಟಿ, ಅದರಿಂದಲೇ ಅವನು ಭಸ್ಮವಾಗಿ ಬಿದ್ದನು” ಎಂದು ಶುಕಮಹರ್ಷಿಯು ಮುಂದಿನ ಕಥೆಯನ್ನು ಹೇಳುವಷ್ಟರಲ್ಲಿ, ಪರೀಕ್ಷಿದ್ರಾಜನು ಪ್ರಶ್ನೆ ಮಾಡುವನು. ಓ ಬ್ರಾಹ್ಮಣೋತ್ತಮಾ! ಅಲ್ಲಿ ಮಲಗಿದ್ದ ಮಹಾತ್ಮನಾರು? ಅವನು ಯಾರ ಕಡೆಯವನು! ಅವನ ವಿರೋಧವೆಂತಹುದು? ಅವನು ಆ ಗುಹೆಯಲ್ಲಿ ಮಲಗಿದ್ದಕಾರಣವೇನು! ಕಾಲಯವನನನ್ನು ತನ್ನ ದೃಷ್ಟಿಮಾತ್ರದಿಂದಲೇ ದಹಿಸತಕ್ಕ ಅದ್ಭುತ ಶಕ್ತಿಯು ಅವನಿಗೆ ಹೇಗೆ ಬಂದಿತು? ಈ ವಿಚಾರವನ್ನು ನನಗೆ ವಿವರಿಸಿ ತಿಳಿಸಬೇಕು” ಎಂದನು.

ಅದಕ್ಕಾ ಶುಕಮಹರ್ಷಿಯು “ಓ ರಾಜೇಂದ್ರಾ! ಕೇಳು! ಆತನು ಇಕ್ಷ್ವಾಕುವಂಶದವನು. ವಾಂಧಾತ್ಯವಿನ ಮಗನು. ಅವನಿಗೆ ಮುಚುಕುಂದನೆಂದು ಹೆಸರು. ಆತನು ಬ್ರಾಹ್ಮಣಪ್ರಿಯನು. ಸತ್ಯಸಂಧನು. ಹಿಂದೆ ಇಂದ್ರಾದಿ ದೇವತೆಗಳೇ ದೈತ್ಯರಿಗೆ ಭಯಪಟ್ಟು ಇವನಲ್ಲಿ ಬಂದು ಮರೆಹೊಗಳಲು, ಇವನು ಅವರನ್ನು ತನ್ನ ಪರಾಕ್ರಮದಿಂದ ರಕ್ಷಿಸುತ್ತಿದ್ದನು. ಆಮೇಲೆ ಆ ದೇವತೆಗಳು ರುದ್ರನ ಮಗನಾದ ಕುಮಾರಸ್ವಾಮಿಯನ್ನು ತಮ್ಮ ಸ್ವರ್ಗಲೋಕಕ್ಕೆ ರಕ್ಷಕನನ್ನಾಗಿ ಪಡೆದಮೇಲೆ, ಈ ಮುಚುಕುಂದನನ್ನು ಕುರಿತು “ಓ ರಾಜೇಂದ್ರಾ! ಇದುವರೆಗೆ ನೀನು ನಮಗೆ ಅನೇಕ ಕಷ್ಟಗಳನ್ನು ಬಿಡಿಸಿ ಕಾಪಾಡಿದೆ! ಇನ್ನು ನೀನು ವಿಶ್ರಾಂತಿಯನ್ನು ತೆಗೆದುಕೊಳ್ಳಬಹುದು. ಓ ವೀರಾಗ್ರಣೇ! ನೀನು ನಮಗಾಗಿ ನಿನ್ನ ರಾಜ್ಯವನ್ನೂ ಬಿಟ್ಟು, ಸಮಸ್ತಕಾಮಭೋಗಗಳನ್ನೂ ನಿರಾಕರಿಸಿ, ಮನುಷ್ಯಲೋಕದಿಂದ ಇಲ್ಲಿಗೆ ಬಂದು ನಮ್ಮನ್ನು ಕಾಪಾಡುತ್ತಿದ್ದೆ. ಇನ್ನು ನೀನು ಹೋಗಬಹುದು. ಆದರೆ ಈಗ ಭೂಲೋಕದಲ್ಲಿ ನಿನ್ನ ಮಕ್ಕಳಾಗಲಿ, ಪತ್ನಿಯಾಗಲಿ, ಜ್ಞಾತಿಗಳಾಗಲಿ, ಮಂತ್ರಿಗಳಾಗಲಿ, ಅಮಾತ್ಯರಾಗಲಿ, ಪ್ರಜೆಗಳಾಗಲಿ, ಯಾರೂ ಇರಲಾರರು. ನಿನ್ನ ಸಮಕಾಲದವರೆಲ್ಲರೂ ಈಗ ಕಾಲವಶರಾಗಿರುವರು. ಆ ಕಾಲವೆಂಬುದು ಬೇರೆಯಲ್ಲ. ಅವ್ಯಯನಾಗಿಯೂ, ಸರ್ವನಿಯಾಮಕನಾಗಿಯೂ ಇರುವ ಭಗವಂತನೇ ಕಾಲ ಸ್ವರೂಪನಾಗಿರುವನು. ಆತನು ಬಲಾಢ್ಯನು. ಗೋಪಾಲಕರು ಪಶುಗಳನ್ನು ಹೇಗೋ ಹಾಗೆ, ಅವನು ಸಮಸ್ತಪ್ರಾಣಿಗಳನ್ನೂ ತನಗೆ ಪಶಮಾಡಿಕೊಂಡು

ಅದರಿಂದ ವಿನೋದಿಸುತ್ತಿರುವನು. ರಾಜೇಂದ್ರಾ! ಮುಖ್ಯವಾಗಿ ನಾವು ನಿನಗೆ ಬಹಳ ಕೃತಜ್ಞರಾಗಿರುವೆವು. ನಿನಗೆ ಬೇಕಾದ ವರಗಳನ್ನು ಕೇಳು! ಕೈವಲ್ಯವೊಂದನ್ನು ಹೊರತು ಬೇರೆ ಯಾವ ವರವನ್ನು ಕೇಳಿದರೂ ನಾವು ಕೊಡಬಲ್ಲೆವು. ಆ ಕೈವಲ್ಯವನ್ನು ಕೊಡುವುದಕ್ಕೆ ಭಗವಂತನಾದ ವಿಷ್ಣುವೊಬ್ಬನು ಹೊರತು, ಬೇರೆಯಾವ ದೇವತೆಗಳೂ ಸಮರ್ಥರಲ್ಲ. ಅದೊಂದನ್ನು ಬಿಟ್ಟು ನಿನಗಿಷ್ಟವಾದ ವರವನ್ನು ಕೇಳಬಹುದು” ಎಂದರು. ಆಗ ಮುಚುಕುಂದನು ದೇವತೆಗಳಿಗೆ ನಮಸ್ಕರಿಸಿ, “ಎಲೈ ದೇವತೆಗಳಿರಾ! ನಾನು ಬಹುಕಾಲದಿಂದ ನಿದ್ರೆಯಿಲ್ಲದೆ ಆಯಾಸಪಟ್ಟಿರುವೆನು. ಆದುದರಿಂದ ನನಗೆ ಮಲಗುವುದಕ್ಕಾಗಿ ವಿವಿಕ್ತವಾದ ಒಂದು ಸ್ಥಳವನ್ನು ತೋರಿಸಿಕೊಟ್ಟರೆ ಸಾಕು” ಎಂದು ಕೇಳಿದನು. ಅದರಂತೆ ದೇವತೆಗಳು, ಆತನಿಗೆ ಈ ಪರ್ಮತಗುಹೆಯನ್ನು ತೋರಿಸಿಕೊಟ್ಟು, ಅವನನ್ನು ಕುರಿತು “ಓ ಮುಚುಕುಂದಾ! ಇದೋ! ಈ ಗುಹೆಯಲ್ಲಿ ನೀನು ಸುಖವಾಗಿ ನಿದ್ರಿಸುತ್ತಿರು ನೀನು ಸುಖನಿದ್ರೆಯಲ್ಲಿರುವಾಗ ಯಾರು ನಿನಗೆ ನಿದ್ರಾಭಂಗವನ್ನು ಮಾಡುವರೋ, ಅವರು ನಿನ್ನ ದೃಷ್ಟಿಯಿಂದ ದಗ್ಧರಾಗಲಿ” ಎಂದು ಅನುಗ್ರಹಿಸಿ ಕಳುಹಿಸಿದರು. ಅದರಂತೆ ಆ ಮುಚುಕುಂದನು ಈ ಗುಹೆಯಲ್ಲಿ ಮಲಗಿದ್ದಾಗ ಕಾಲಯವನನು ಅವನಿಗೆ ನಿದ್ರಾಭಂಗವನ್ನು ಮಾಡಿದುದರಿಂದ ಮೃತನಾದನು. ರಾಜೇಂದ್ರಾ! ಇತ್ತಲಾಗಿ ಕಾಲಯವನನು ಮೃತನಾದ ಸಂಗತಿಯನ್ನು ತಿಳಿಸಿದನೆ, ಕೃಷ್ಣನು ಹಿಂತಿರುಗಿ ಬಂದು, ಮುಚುಕುಂದನಿಗೆ ಕಾಣಿಸಿಕೊಂಡನು. ಆಗ ಮುಚುಕುಂದನು, ನೀಲಮೇಘಶ್ಯಾಮನಾಗಿಯೂ, ಶ್ರೀವತ್ಸ, ಕೌಸ್ತುಭವೈಷಯಂತೀ ವನಮಾಲಿಕೆಗಳಿಂದಲಂಕೃತನಾಗಿಯೂ, ಪೀತಾಂಬರಧಾರಿಯಾಗಿಯೂ, ಕುಂಡಲಶೋಭಿತವಾದ ಪ್ರಸನ್ನಮುಖದಿಂದಲೂ, ಅನುರಾಗಪೂರ್ವಕವಾದ ಕಟಾಕ್ಷದಿಂದಲೂ, ಎಳವಯಸ್ಸಿನಿಂದಲೂ, ಸಿಂಹದಂತೆ ಗಂಭೀರವಾದ ನಡೆಯಿಂದಲೂ, ತ್ರೈಲೋಕ್ಯವನೂ, ಮೋಹಗೊಳಿಸತಕ್ಕ ದಿವ್ಯಾಕೃತಿಯುಳ್ಳವನಾಗಿದ್ದ ಆ ಭಗವಂತನನ್ನು ನೋಡಿ, ಅದ್ಭುತವಾದ ಅವನ ತೇಜಸ್ಸಿಗೆ ಮರುಳಾಗಿ, ಅವನನ್ನು ಕುರಿತು ಭಯಭಕ್ತಿಗಳೊಡನೆ ಹೀಗೆಂದು ಪ್ರಶ್ನೆಮಾಡುವನು “ಎಲೈ ನೀನು ಯಾರು? ನಿರ್ಜನವಾದ ಈ ಪರ್ಮತಗುಹೆಗೆ ನೀನು ಬರಲು ಕಾರಣವೇನು? ತೀಕ್ಷ್ಣವಾದ ಕಲ್ಲುಮುಳ್ಳುಗಳಿಂದ ಕಠಿನವಾದ ಈ ಅರಣ್ಯ ಪ್ರದೇಶದಲ್ಲಿ, ಕಮಲದಳದಂತೆ ಮೃದುವಾದ ಈ ನಿನ್ನ ಕಾಲಿನಿಂದ ಸಂಚರಿಸುವ ಕಾರಣವೇನು? ಲೋಕದಲ್ಲಿ ಮಹಾತೇಜಸ್ವಿಗಳ ತೇಜಸ್ಸೆಲ್ಲವೂ ಒಂದಾಗಿ ನಿನ್ನಲ್ಲಿ ಮೂರ್ತೀಭವಿಸಿದಂತೆ ತೋರುವುದು. ಪೂಜ್ಯನಾದ ಸೂರ್ಯದೇವನೇ ನೀನಾಗಿರ

ಬಹುದೆ ? ಅಥವಾ ನೀನು ಅಗ್ನಿಪುರುಷನಾಗಿರಬಹುದೆ ? ಇಂದ್ರಚಂದ್ರರಲ್ಲಿ ನೀನೊಬ್ಬನಾಗಿರಬಹುದೆ ? ಅಥವಾ ! ಲೋಕಪಾಲಕರಲ್ಲಿ ಸೇರಿದವನೇ ? ಅಷ್ಟು ಮಾತ್ರವೂ ಸಾಲದು. ದೇವೋತ್ತಮರಾದ ತ್ರಿಮೂರ್ತಿಗಳಲ್ಲಿಯೇ ನೀನೊಬ್ಬನಾಗಿರಬಹುದೆಂದೂ ತೋರುವುದು. ದೀಪವನ್ನು ಬೆಳಗಿದಂತೆ ನಿನ್ನ ದೇಹಕಾಂತಿಯಿಂದಲೇ ಇಲ್ಲಿನ ಅಂಧಕಾರವೆಲ್ಲವೂ ಅಡಗಿಹೋಗಿರುವುದು. ಓ ಪುರುಷಶ್ರೇಷ್ಠಾ. ನಿನ್ನ ಪೂರೋತ್ತರಗಳನ್ನು ತಿಳಿಯಬೇಕೆಂದು ನನಗೆ ಬಹಳ ಕುತೂಹಲವುಂಟಾಗಿರುವುದು ನೀನು ಹುಟ್ಟಿದುದೆಲ್ಲಿ ? ನಿನ್ನ ಕುಲವಾವುದು ? ನಿನ್ನ ಕಾರ್ಯಗಳೇನು ? ಇವೆಲ್ಲವನ್ನೂ ಹೇಳಬಹುದಾದರೆ, ಕೃಪೆಯಿಟ್ಟು ತಿಳಿಸಬೇಕು. ಓ ಮಹಾತ್ಮಾ ! ನಾವು ಇಕ್ಷ್ವಾಕುಕುಲದವರು. ನನಗೆ ಮುಚುಕುಂದನೆಂದು ಹೆಸರು. ನಾನು ಮಾಂಧಾತ್ಯವಿನ ಮಗನು ಬಹುಕಾಲದಿಂದ ನಿಪ್ರಿಯಿಲ್ಲದೆ ಈ ಗುಹೆಯಲ್ಲಿ ಮೈತಿಳಿಯದೆ ಮಲಗಿದ್ದೆನು. ಈಗ ಸ್ವಲ್ಪಮುಂದೆ ಯಾವನೋ ಒಬ್ಬನು ನನ್ನನ್ನು ಕಾಲಿಂದೊಡೆದು ಎಬ್ಬಿಸಿದನು ಅವನ ಅಪರಾಧಕ್ಕೆ ಫಲವಾಗಿ ಆಗಲೇ ಅವನು ಭಸ್ಮೀಭೂತನಾದನು. ಆಮೇಲೆ ನೀನು ನನ್ನ ಕಣ್ಣಿಗೆ ಗೋಚರಿಸಿದೆ. ದುಸ್ಸಹವಾದ ನಿನ್ನ ತೇಜಸ್ಸಿನಿಂದ ನಿನ್ನನ್ನು ಚೆನ್ನಾಗಿ ನೋಡುವುದಕ್ಕೂ ನನಗೆ ಸಾಧ್ಯವಿಲ್ಲದಂತಿದೆ! ನಿನ್ನ ದಿವ್ಯತೇಜಸ್ಸನ್ನು ನೋಡಿದರೆ ಸಮಸ್ತ ಲೋಕಕ್ಕೂ ನೀನು ಪೂಜ್ಯನೆಂದು ತೋರುವುದು. ನಿನ್ನ ನಿಜಸ್ಥಿತಿಯನ್ನು ತಿಳಿಸಬೇಕು." ಎಂದನು. ಆಗ ಕೃಷ್ಣನು. ಅವನ ವಿಷಯವಾಕ್ಯಗಳಿಗೆ ಸಂತೋಷಪಟ್ಟು, ಮುಖದಲ್ಲಿ ಮಂದಹಾಸವನ್ನು ತುಳುಕಿಸುತ್ತಾ. ಮೇಘಗಂಭೀರವಾದ ಧ್ವನಿಯಿಂದ ಹೇಗೆಂದು ಹೇಳುವನು. ಎಲೈ ರಾಜನೆ ! ನನಗೆ ಒಂದು ಹೆಸರಲ್ಲ! ಸಾವಿರಾರು ಹೆಸರುಗಳುಂಟು. ನಾನು ನಡೆಸತಕ್ಕ ಕಾರ್ಯಗಳೂ, ನಾನು ಪಡೆಯತಕ್ಕ ಜನ್ಮಗಳೂ ಅನೇಕವಾಗಿರುವುವು. ಅವೆಲ್ಲವೂ ಅಸಂಖ್ಯಾತವಾಗಿರುವುದರಿಂದ ಇಷ್ಟೆಂದು ಲೆಕ್ಕವಾಡುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಕೊನೆಗೆ ನಾನೇ ಆದನ್ನೆ ಣಿಸುವುದಕ್ಕೆ ಸಮರ್ಥನಲ್ಲ. ಯಾವಾಗಲೂ, ಯಾವನಾದರೂ ಸೂಕ್ಷ್ಮ ಬುದ್ಧಿಯುಳ್ಳವನೊಬ್ಬನು. ತನ್ನ ಅನೇಕಜನ್ಮಗಳಿಂದ ಭೂಮಿಯಲ್ಲಿರುವ ರೇಣುಗಳನ್ನಾದರೂ ಲೆಕ್ಕಮಾಡಿ ತೆಗೆಯಬಲ್ಲನು. ನನ್ನ ಗುಣಗಳನ್ನೂ, ನಾಮಗಳನ್ನೂ ಇಷ್ಟೆಂದು ನಿರ್ಣಯಿಸುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಅಷ್ಟೇಕೆ ? ಭೂತಭವಿಷ್ಯದ್ವರ್ತಮಾನಕಾಲಗಳನ್ನು ತಿಳಿಯತಕ್ಕ ಶೌನಕಪರಾಶರಾದಿಮಹರ್ಷಿಗಳೂಕೂಡ ನನ್ನ ಜನ್ಮಕರ್ಮಗಳನ್ನು ಎಷ್ಟೆಷ್ಟೇ ವರ್ಣಿಸುತ್ತಿದ್ದರೂ, ಅದನ್ನು ಕೊನೆಮುಟ್ಟಲಾರರು. ಹಾಗಿದ್ದರೂ ಎಲೈ ಮುಚುಕುಂದನೆ ! ನನ್ನ ಈಗಿನ

ಸ್ಥಿತಿಯನ್ನು ಮಾತ್ರ; ತಿಳಿಸುವೆನು ಕೇಳು. ಪೂರೈದಲ್ಲಿ ಬ್ರಹ್ಮನು ಧರ್ಮಸಂರಕ್ಷಣಾರ್ಥವಾಗಿಯೂ, ಭೂಮಿಗೆ ಭಾರಭೂತರಾದ ರಾಕ್ಷಸಪ್ರಕೃತಿಯುಳ್ಳವರನ್ನು ನಾಶಮಾಡುವುದಕ್ಕಾಗಿಯೂ, ನನ್ನಲ್ಲಿ ಬಂದು ಪ್ರಾರ್ಥಿಸಲು, ನಾನು ಯದುಕುಲದಲ್ಲಿ ವಸುದೇವನ ಭಾಷೆಯಲ್ಲಿ ಅವತರಿಸಿದೆನು. ವಸುದೇವನ ವ:ಗನಾದುದರಿಂದ, ನನ್ನನ್ನು ವಾಸುದೇವನೆಂದು ಹೇಳುವರು ಪೂರೈದಲ್ಲಿ ಕಾಲನೇಮಿಯಾಗಿದ್ದು, ಈಗ ಕಂಸನಾಗಿ ಹುಟ್ಟಿದ ದುಷ್ಟ ಯಾದವನು ನನ್ನಿಂದಲೇ ಹತನಾದನು. ಪ್ರಲಂಬಾದಿದಾನವರೂ ನನ್ನಿಂದ ಹತರಾದರು. ಈಗ ನಿನ್ನ ದೃಷ್ಟಿಯಿಂದ ದಗ್ಧನಾದವನಿಗೆ ಯವನನೆಂದು ಹೆಸರು ಏವನಿಗೆ ನಿನ್ನ ಮೂಲಕವಾಗಿ ಈ ಅವಸ್ಥೆಯನ್ನು ತಂದಿಟ್ಟವನೂ ನಾನೇ! ಓ ರಾಜಾ! ಈಗ ನಾನು ನಿನ್ನನ್ನು ಅನುಗ್ರಹಿಸುವುದಕ್ಕಾಗಿಯೇ ಈ ಗುಹೆಗೆ ಬಂದೆನು. ಪೂರೈಜನ್ಮದಲ್ಲಿ ನೀನು ನನ್ನನ್ನು ವಿಶೇಷವಾಗಿ ಆರಾಧಿಸಿರುವೆ. ನಿನ್ನಂತಹ ಭಕ್ತರನ್ನು ಅನುಗ್ರಹಿಸಬೇಕಾದುದೇ ನನ್ನ ಸಂಕಲ್ಪವು. ನಿನಗೆ ಬೇಕಾದ ವರವನ್ನು ಕೇಳು! ಕೊಡುವೆನು. ನನ್ನಲ್ಲಿ ಮರೆಹೊಕ್ಕವರು ತಿರುಗಿ ಸಂಸಾರದಲ್ಲಿ ಸಿಕ್ಕಿ ಸಂಕಟಪಡಬಾರದು” ಎಂದನು. ಈ ಮಾತನ್ನು ಕೇಳಿದೊಡನೆ ಮುಚುಕುಂದನು, ಪೂರೈದಲ್ಲಿ ತನಗೆ ಇದೇವಿಷಯವನ್ನು ಕುರಿತು ಗರ್ಗ ಮಹರ್ಷಿಯು ಹೇಳಿದ್ದ ಮಾತನ್ನು ಸ್ಮರಿಸಿಕೊಂಡು, ದೇವದೇವನಾದ ಶ್ರೀಮನ್ನಾರಾಯಣನೇ ಆತನೆಂದು ತಿಳಿದು, ಸಂತೋಷದಿಂದ ನಮಸ್ಕರಿಸಿ ವಿಜ್ಞಾಪಿಸುವನು. “ಓ ಸರ್ವೇಶ್ವರಾ! ಈಗಲಾದರೋ ನೀನು ಇಷ್ಟವರಗಳನ್ನು ಕೇಳಿಕೊಳ್ಳುವಂತೆ ನನ್ನನ್ನು ಪ್ರೇರಿಸುತ್ತಿರುವೆ! ಆದರೇನು! ಲೋಕದಲ್ಲಿ ಸ್ತ್ರೀಪುರುಷರು ಮೊದಲಾದ ಸಮಸ್ತಪ್ರಾಣಿಗಳೂ, ನಿನ್ನ ಮಾಯೆಯಿಂದಲೇ ಮೋಹಿತಗಳಾಗಿ, ನಿರತಿಶಯಪುರುಷಾರ್ಥಭೂತನಾದ ನಿನ್ನನ್ನು ಮರೆತಿರುವುದು ಮತ್ತು ಉತ್ತಮಪುರುಷಾರ್ಥವಾವುದೆಂಬುದನ್ನು ತಿಳಿಯದೆ ಮುಂದೆ ತಮಗೆ ಅನರ್ಥಹೇತುಗಳಾದ ವಿಷಯಗಳನ್ನೇ ಪುರುಷಾರ್ಥವೆಂದು ತಿಳಿದು ಭ್ರಮಿಸುವುದು. ಕೇವಲದುಃಖಕ್ಕೆ ಜನ್ಮಸ್ಥಾನವಾಗಿ, ಲೇಶಮಾತ್ರವೂ ಸುಖವಿಲ್ಲದ ಸಂಸಾರವನ್ನೇ ಸುಖವೆಂದು ತಿಳಿದು, ಅಸಂಸಾರದಲ್ಲಿ ಬಿದ್ದು ನರಳುವುದು. ಹೀಗೆ ಮೊದಲೇ ನಿನ್ನಿಂದ ವಂಚಿತರಾದ ನಮ್ಮಂತಹ ಜನರನ್ನು ಈಗ ತಿರುಗಿ ನೀನು ಇಷ್ಟವರಗಳನ್ನು ಕೊಡುವುದಾಗಿ ಪ್ರೋತ್ಸಾಹಿಸಿ, ಲೌಕಿಕ ಸುಖಗಳಲ್ಲಿ ಸೇರಿಸುವುದಕ್ಕೆ ಯತ್ನಿಸಬಹುದೆ? ಆದರೆ ಇದರಿಂದ ನಿನ್ನನ್ನು ನಿರ್ದಯನೆಂದೂ, ವಂಚಕನೆಂದೂ, ಹೇಳುವುದಕ್ಕಿಲ್ಲ.

ಅವರವರ ಕರ್ಮವಾಸನೆಯೇ ಅವರಿಗೆ ಈ ವಿಧವಾದ ಬುದ್ಧಿಯನ್ನುಂಟುಮಾಡುವುದು ನೀನೇನೋ ಅನಗ್ರಹಬುದ್ಧಿಯಿಂದಲೇ ಜೇತನರಿಗೆ ಈ ಕರ್ಮಕ್ಷೇತ್ರದಲ್ಲಿ ದುರ್ಲಭವಾದ, ಮತ್ತು ನಿನ್ನನ್ನು ಆರಾಧಿಸುವುದಕ್ಕೆ ಅನುಕೂಲವಾದ ಮನುಷ್ಯ ಜನ್ಮವನ್ನು ಕೊಡುತ್ತಿರುವೆ. ಜೇತನರು ತಮ್ಮ ಪ್ರಯತ್ನವಿಲ್ಲದೆ ನಿರ್ಹೇತುಕವಾದ ನಿನ್ನ ಅನುಗ್ರಹದಿಂದ ಈ ಉತ್ತಮದೇಹವನ್ನು ಪಡೆದಿರುವಾಗಲೂ, ಕರ್ಮವಾಸನೆಯಿಂದ ಬುದ್ಧಿಗೆಟ್ಟವರಾಗಿ, ನಿನ್ನ ವಾದಾರವಿಂದಧ್ಯಾನವನ್ನೇ ಮರೆತು ಬಿಡುವರು. ದೇಹವನ್ನೇ ಆತ್ಮವೆಂದು ಭ್ರಮಿಸಿ, ಹಸುಗಳು ಮೇವಿನಾಸನೆಯಿಂದ ಹುಲ್ಲುಮುಚ್ಚಿದಹಾಳು ಬಾವಿಯಲ್ಲಿ ಬೀಳುವಂತೆ ಸಂಸಾರಸಾಗರದಲ್ಲಿ ಬಿದ್ದು ತತ್ತಳಿಸುವರು. ಓ ದೇವಾ! ಅದರಂತೆಯೇ ಈಗ ನಾನು. ಇಂದೋ, ನಾಳೆಯೋ ಮರಣ ಹೊಂದತಕ್ಕ ಈ ದೇಹವನ್ನೇ ಆತ್ಮವೆಂದು ಭ್ರಮಿಸಿ, ಹೆಂಡಿರುವುಕ್ತಳಲ್ಲಿಯೂ, ರಾಜ್ಯಕೋಶಗಳಲ್ಲಿಯೂ ಮೋಹಗೊಂಡು ಅವುಗಳನ್ನು ರಕ್ಷಿಸುವುದಕ್ಕಾಗಿ ಕೊನೆವೊಂದಲ್ಲದ ಚಿಂತೆಯಿಂದ ಕಳವಳಿಸುತ್ತಿದ್ದೆನು. ಹೀಗೆ ಆಹಂಕಾರಮಮಕಾರಗಳಲ್ಲಿ ಸಿಕ್ಕಿಬಿದ್ದು, ಐಶ್ವರ್ಯಮದದಿಂದ ಮುಂಗಾಣದೆ ವಿಷಯಾಭಿಲಾಷೆಯಲ್ಲಿ ಬುದ್ಧಿಗೆಟ್ಟಿದ್ದೆನು. ಇದರಿಂದ ನಾನು ಇದುವರೆಗೂ ನಿಷ್ಟ್ರಯೋಜನವಾಗಿಯೇ ನನ್ನ ಜೀವನಕಾಲವನ್ನು ಕಳೆದಂತಾಯಿತು. ಮಣ್ಣಿನ ಗೋಡೆಯಂತೆಯೂ, ಮಡಿಕೆಯಂತೆಯೂ ನಶ್ವರವಾದ ಈ ಶರೀರದಲ್ಲಿ ವಿಶೇಷಾಭಿಮಾನವನ್ನಿಟ್ಟು, ರಥ, ಗಜ, ತುರಗ, ಪದಾತಿಗಳೆಂಬ ಚತುರಂಗಸೈನ್ಯಗಳಿಂದಲೂ, ಆಯಾಸೈನ್ಯಾಧಿಪತಿಗಳಿಂದಲೂ ಪರಿವೃತನಾಗಿ, ರಾಜ್ಯಾಧಿಕಾರಮದದಿಂದ ಭೂಮಿಯೆಲ್ಲವನ್ನೂ ತಿರುಗುತ್ತಿದ್ದೆನು. ಆ ಅಧಿಕಾರಮದದಿಂದ ಕುರುಡನಂತೆ ನಿನ್ನನ್ನೂ ಕಾಣದಿದ್ದೆನು. ಹೀಗೆ ಐಶ್ವರ್ಯಮದದಿಂದಲೂ, ಅಧಿಕಾರಮದದಿಂದಲೂ ಮುಂದುಗಾಣದೆ, ಮೇಲೆಮೇಲೆ ನಾನಾಬಗೆಯ ವನ್ನೋ ರಥಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಶಬ್ದಾದಿವಿಷಯಗಳ ಲೋಭಬುದ್ಧಿಯಿಂದ ಮೈಮರೆತಿರುವವರನ್ನು ನೋಡಿದಾಗ, ನೀನು, ಹಸಿದಹಾವು ನಾಲಗೆಯನ್ನು ನೀಡುತ್ತಬಂದು, ಇಲಿಯನ್ನು ಹಿಡಿಯುವಂತೆ ಮೃತ್ಯುರೂಪಿಯಾಗಿ ಧಟ್ಟನೆ ಬಂದು ಅವರನ್ನು ಹಿಡಿಯುವೆ. ಹೀಗೆ ತಾವೇ ಸ್ವತಂತ್ರರೆಂಬ ಅಭಿಮಾನದಿಂದ ನಿನ್ನನ್ನು ಲಕ್ಷ್ಯಮಾಡದಿರತಕ್ಕವರಿಗೆ ಇದಕ್ಕಿಂತಲೂ ಅನರ್ಥವೇನಾಗಬೇಕು. ಆದರೆ ಈ ರಾಜಶರೀರವನ್ನು ಹೊಂದಿದಾಗಲೂ ನಾನು ಅದನ್ನು ಹೀಗೆ ನಿಂದಿಸಬಹುದೇ? ಎಂದು ನೀನು ಕೇಳಬಹುದು. ಓ, ದೇವಾ! ಈ ರಾಜಭೋಗಗಳೂ, ಎಷ್ಟು ಕಾಲದವರೆಗೆ ನಿಲ್ಲುವುವು? ಇದುವರೆಗೆ ರಾಜಭೋಗದಲ್ಲಿದ್ದು ಸುವರ್ಣ

ಲಂಕೃತವಾದ ರಥಗಳ ಮೇಲೆಯೂ, ಅನೆಗಳಮೇಲೆಯೂ ಹೆಮ್ಮೆಯಿಂದ ಸಂಚರಿಸುತ್ತಿದ್ದ ಈ ದೇಹವೇ, ಅಂತ್ಯಕಾಲವು ಬಂದೊದಗಿದಾಗ, ನಾಯಿನರಿಗಳಿಗೆ ಆಹಾರವಾಗಿ ಅಮೇಧ್ಯರೂಪವನ್ನೋ ಕ್ರಿಮಿರೂಪವನ್ನೋ ಹೊಂದುವುದು. ಈಗ ರಾಜನಾಮದಿಂದ ಕರೆಯಲ್ಪಡುತ್ತಿರುವ ಈ ದೇಹವೇ ಮುಂದೆ, ಅಮೇಧ್ಯ, ಕ್ರಿಮಿ, ಭಸ್ಮಾದಿನಾಮಗಳಿಂದ ಕರೆಯಲ್ಪಡಬೇಕಲ್ಲವೆ? ಅಥವಾ ಆ ದೇಹವೇ ಸಾಸಕಾಲವೂ ಹಾಗಿರಲಿ! ರಾಜಪದವಿಯಿರುವಾಗಲಾದರೂ ಅದಕ್ಕೆ ಸ್ವಾತಂತ್ರ್ಯವೆಲ್ಲಿಯದು? ದಿಕ್ಕುಗಳೆಲ್ಲವನ್ನೂ ಜಯಿಸಿ, ಯುದ್ಧಪ್ರಸಕ್ತಿಯೇ ಇಲ್ಲದಂತೆ ರಾಜ್ಯವನ್ನು ನಿಷ್ಕಂಟಕವನ್ನಾಗಿ ಮಾಡಿ, ಉತ್ತಮವಾದ ರಾಜಸಿಂಹಾಸನವನ್ನೇರಿ, ತನಗೆ ಸಮಾನಸ್ಕಂಧರಾದ ಅನೇಕರಾಜರಿಂದ ಸೇವಿಸಲ್ಪಡುತ್ತಿರುವ ದೇಹವೇ, ಮೈಥುನಸುಖವೊಂದೇ ಪ್ರಧಾನವಾಗಿ ಉಳ್ಳ ಗೃಹಗಳಲ್ಲೆ, ಸ್ತ್ರೀಯರಿಗೆ ವಶವಾಗಿ, ಕೈಯಾಟದ ಕೋತಿಯಂತೆ ಅವರು ಹೇಳಿದಹಾಗೆ ಆಡುತ್ತಿರಬೇಕಾಗುವುದು. “ಮನುಷ್ಯನು ರಾಜಪದವಿಯಲ್ಲೆರವಷ್ಟು ಕಾಲವಾದರೂ ಸುಖವನ್ನನುಭವಿಸಬಹುದಲ್ಲವೆ?” ಎಂದರೆ, ರಾಜಪದವಿಯಲ್ಲೆರವನಿಗೆ ಬೇಕಾದ ಮೇಲೆಮೇಲೆ ಅವನ ಮನಸ್ಸಿನಲ್ಲಿ ಹುಟ್ಟಿತಕ್ಕ ವೇರಾಸೆಯು, ಅವನ ಸುಖಾನುಭವಕ್ಕೂ ಅವಕಾಶವನ್ನು ಕೊಡಲಾರದು. ಹೇಗೆಂದರೆ, ಈಗ ರಾಜಪದವಿಯಲ್ಲಿ ರತಕ್ಕವನಿಗೆ ಮುಂದಿನ ಜನ್ಮದಲ್ಲಿ ಇದಕ್ಕಿಂತಲೂ ಉತ್ತಮವಾದ ಚಕ್ರವರ್ತಿ ಪದವಿಯನ್ನು ಹೊಂದಬೇಕೆಂಬ ಮನೋರಥವು ಹುಟ್ಟುವುದು. ಆದರ ಅಸೆಯಿಂದ ತಾನು ಅನುಭವಿಸಬಹುದಾದ ಭೋಗಗಳನ್ನೂ ಬಿಟ್ಟು, ಉಪವಾಸ, ಅಧಶ್ಯಯ್ಯೆ, ಮೊದಲಾದ ನಿಯಮಗಳಿಂದ ದೇಹದಂಡನವನ್ನು ಮಾಡುತ್ತಿರುವನು. ಅದರ ಫಲದಿಂದ ಮುಂದಿನ ಜನ್ಮದಲ್ಲಿ ಸಾರ್ವಭೌಮಪದವಿಯನ್ನು ಪಡೆದವನೂಕೂಡ, ಅದಕ್ಕೆ ಮುಂದಿನ ಜನ್ಮದಲ್ಲಿ ಇನ್ನೂ ಉತ್ತಮಪದವಿಯನ್ನು ಪಡೆಯಬೇಕೆಂಬ ಅಸೆಯಿಂದ ತಿರುಗಿ ವ್ರತೋಪವಾಸಗಳಿಂದ ಕಷ್ಟಪಡುವನು. ಆದುದರಿಂದ ಮನಸ್ಸಿನಲ್ಲಿ ಆಸೆಯಿರುವವರೆಗೂ ಕಷ್ಟಪಡುತ್ತಿರುವನೇಹೊರತು ಲೇಶವಾತ್ರವಾದರೂ ಸುಖವನ್ನನುಭವಿಸಲಾರನು. “ಹಾಗಿದ್ದರೆ ಮನುಷ್ಯನು ಎಂದಿಗೆ ಸುಖಿಯಾಗಬೇಕು?” ಎಂದರೆ, ದುಃಖಪ್ರಚುರವಾದ ಈ ಸಂಸಾರವು ಬಿಟ್ಟುಹೋದಾಗಲೇ ಮನುಷ್ಯನು ಸುಖಿಯಾಗುವನು. ಭಾಗವತೋತ್ತಮರಾದ ಸತ್ತೂರುಷರ ಸಹವಾಸದಿಂದಲ್ಲದೆ ಮನುಷ್ಯನಿಗೆ ಸಂಸಾರಸಂಬಂಧವು ಬಿಟ್ಟು ಹೋಗಲಾರದು. ಏಕೆಂದರೆ, ಸತ್ಸಹವಾಸಬಲದಿಂದಲೇ ಮನುಷ್ಯನಿಗೆ ಲೌಕಿಕವಿಷಯಗಳಲ್ಲಿ ಆಸೆಯು ಬಿಟ್ಟುಹೋಗಿ, ಸರ್ವೇಶ್ವರನಾದ ಸನ್ನಲ್ಲಿ ಬುದ್ಧಿಯು

ಪ್ರವರ್ತಿಸುವುದು. ಅದುದರಿಂದ ಓ ಭಗವಂತಾ! ಈಗ ನೀನು ನನ್ನನ್ನು ಅನುಗ್ರಹಿಸುವುದಕ್ಕಾಗಿ ಈ ಗುಹೆಗೆ ಬಂದೆನೆಂದು ಹೇಳಿದೆಯಲ್ಲವೆ? ಈಗ ಮಾತ್ರವೇನು? ಇದಕ್ಕೆ ಮೊದಲು ದೇವತೆಗಳಿಗೆ ಸಹಾಯಮಾಡಿರುವ ನೆನಪಿಲ್ಲದ, ನನಗೆ ನೀನು ರಾಜ್ಯಾಧಿಕಾರವೆಂಬ ಪಾಶವನ್ನು ಬಿಡಿಸಿದಾಗಲೇ, ನೀನು ನನ್ನಲ್ಲಿ ಎಷ್ಟೋ ಅನುಗ್ರಹವನ್ನು ತೋರಿಸಿದಂತಾಯಿತು. ಅಖಂಡವಾದ ಏಕಚ್ಛತ್ರಾಧಿಪತ್ಯದಲ್ಲಿರುವ ರಾಜರೂಕೂಡ, ವಿವೇಕಿಗಳಾದಪಕ್ಷದಲ್ಲಿ, ಮೊದಲು ಆ ರಾಜ್ಯಾಧಿಕಾರವೆಂಬ ಪಾಶವನ್ನು ತೊರೆದು, ಒಂಟಿಯಾಗಿ ತಪೋವನಕ್ಕೆ ಹೋಗುವುದನ್ನೇ ಆಪೇಕ್ಷಿಸುವರು. ಓ ಪ್ರಭೂ! ಅನನ್ಯಪ್ರಯೋಜನರಾದ ಮಹರ್ಷಿಗಳೆಲ್ಲರೂ ಅತ್ಯಾಶೆಯಿಂದ ಪ್ರಾರ್ಥಿಸತಕ್ಕ ನಿನ್ನ ಪಾದಸೇವೆಗಿಂತಲೂ ಈಗ ನಾನು ನಿನ್ನಿಂದ ಬೇರೆ ಯಾವ ವರವನ್ನೂ ಆಪೇಕ್ಷಿಸತಕ್ಕವಲ್ಲ. ಲೋಕದಲ್ಲಿ ವಿವೇಕಿಯಾದ ಯಾವನುತಾನೇ ನಿನ್ನನ್ನು ಆರಾಧಿಸಿ, ನೀನು ಪ್ರಸನ್ನನಾದ ಮೇಲೆ, ನಿನ್ನ ಪಾದಸೇವೆಯನ್ನು ಬಿಟ್ಟು ಆತ್ಮವನ್ನು ಕೆಡಿಸತಕ್ಕ ಬೇರೆ ಲೌಕಿಕಸುಖವನ್ನಪೇಕ್ಷಿಸುವನು? ಅದುದರಿಂದ ಒ ಸರ್ವೋತ್ತರಾ! ಸತ್ತರಜಸ್ತು ಮೋಗಣಗಳ ಸಂಬಂಧದಿಂದ ಒಟಾಗುವ ಕಾಮಕ್ರೋಧಾಧಿಗಳನ್ನೇ ಹಿಂದಿಟ್ಟು ಕೊಂಡು ಬರುತ್ತಿರುವ ಬೇರೆ ಯಾವ ವಿಷಯಸುಖಗಳನ್ನೂ ನಾನು ನಿನ್ನಿಂದ ಆಪೇಕ್ಷಿಸತಕ್ಕವನಲ್ಲ. ಕರ್ಮರಹಿತನಾಗಿಯೂ, ಸತ್ತಾದಿಗುಣಗಳ ಸಂಬಂಧವಿಲ್ಲದವನಾಗಿಯೂ, ಅಸಮಾನನಾಗಿಯೂ, ಪರಮಪುರುಷನಾಗಿಯೂ, ಈ ಮನುಷ್ಯವತಾರದಿಂದ ಸರ್ವಸುಲಭನಾಗಿಯೂ, ಜ್ಞಾನೈಕಸ್ವರೂಪನಾಗಿಯೂ ಇರುವ ನಿನ್ನ ಪಾದಸಾನ್ನಿಧ್ಯವೇಂದನ್ನೇ ನಾನು ಬಯಸುವೆನು. ಈ ಸಂಸಾರದಲ್ಲಿ ಬಹುಕಾಲದಿಂದ ತಾಪತ್ರಯಗಳಿಗೆ ಸಿಕ್ಕಿಬಿದ್ದು, ಅಪಾರದುಃಖಗಳನ್ನನುಭವಿಸುತ್ತ, ಕಾಮಕ್ರೋಧಗಳೇ ಮೊದಲಾದ ಅರಿಷಡ್ವರ್ಗಗಳನ್ನೂ ಜಯಿಸಲಾರದೆ, ಮನಸ್ಸಿನಲ್ಲಿ ಶಾಂತಿಯೂ ಇಲ್ಲದೆ, ಸಂಸಾರದಲ್ಲಿ ಸಿಕ್ಕಿನರಳುತ್ತಿದ್ದ ನಾನು, ನಿರ್ಜೇತುಕವಾದ ನಿನ್ನ ಕೃಪೆಯಿಂದ, ಈಗ ನಿನ್ನ ಪಾದಸಾನ್ನಿಧ್ಯವನ್ನು ಸೇರಿಸುವೆನು. ಸಂಸಾರಭಯವನ್ನು ನೀಗಿಸತಕ್ಕದಾಗಿಯೂ, ಸಮಸ್ತದುಃಖನಿವಾರಕವಾಗಿಯೂ, ನಿತ್ಯವಾಗಿಯೂ ಇರುವ ನಿನ್ನ ಪಾದಾರವಿಂದಗಳಲ್ಲಿ ಮರೆ



ಹೊಕ್ಕಿರುವೆನು. ಶರಣಾಗತನಾದ ನನಗೆ ಇನ್ನು ಮೇಲೆ ಸಂಸಾರಭಯವಿಲ್ಲದಂತೆ ಕಾಪಾಡಬೇಕು. ಇದೊಂದೇ ಈಗ ನಿನ್ನಲ್ಲಿ ಪ್ರಾರ್ಥಿಸತಕ್ಕ ವರವು ” ಎಂದನು.

ಆಗ ಕೃಷ್ಣನು ಆ ಮುಚುಕುಂದನ ಭಕ್ತಿಗೆ ಸಂತೋಷಪಟ್ಟು, ‘ಓ ಸಾರ್ವಭೌಮಾ! ಮಹಾರಾಜಾ! ನಿನ್ನ ಭಕ್ತಿಯು ದೃಢವಾಗಿರುವುದು. ಈಗ ನೀನು ಬುದ್ಧಿಯು ವಿಷಯಾಭಿಲಾಷೆಯನ್ನು ಬಿಟ್ಟು ಶುದ್ಧವಾಗಿರುವುದು. ನಾನು ಇಲ್ಲಿ ನಿನಗೆ ಪ್ರತ್ಯಕ್ಷನಾಗಿ ನಿಂತು ಬೇಕಾದ ವರಗಳನ್ನು ಕೇಳುವಂತೆ ಪ್ರೇರಿಸಿದರೂ, ನೀನು ಬೇರೆಯಾವ ಸುಖಗಳನ್ನೂ ಅಪೇಕ್ಷಿಸದೆ, ನನ್ನ ಸಾನ್ನಿಧ್ಯವೊಂದನ್ನೇ ಬಯಸುತ್ತಿರುವೆಯಲ್ಲವೆ! ನಿನ್ನಂತಹ ಧೀರರಿಗೆ ಇದು ಯುಕ್ತವಾಗಿಯೇ ಇರುವುದು. ಉತ್ತಮವಾದ ವಸ್ತುಗಳನ್ನು ತಂದು ಮುಂದಿಟ್ಟು ಆಸೆಯನ್ನು ತೋರಿಸಿದಾಗ ಎಂಥವರಿಗಾದರೂ ಬುದ್ಧಿಯು ಕದಲುವುದಿಲ್ಲ. ಆದರೆ ನಿನ್ನಂತೆ ಅನನ್ಯಪ್ರಯೋಜನರಾಗಿ ನನ್ನಲ್ಲಿ ಭಕ್ತಿಯನ್ನು ಮಾಡತಕ್ಕವರಿಗೆ ಎಂದಿಗೂ ಮನಸ್ಸು ಚಲಿಸಲಾರದು. ಎಷ್ಟೆಷ್ಟೇ ವಿಧದಿಂದ ಆಸೆಯನ್ನು ತೋರಿಸಿದರೂ, ಅನರ ಬುದ್ಧಿಯು ಕದಲಲಾರದು. ಹಾಗಿಲ್ಲದೆ ಯಾರ ಮನಸ್ಸಿನಲ್ಲಿ ಭಕ್ತಿಯು ಪರಿಪಕ್ವವಾಗಿರುವುದಿಲ್ಲವೋ, ಅಂತವರು ಪ್ರಾಣಾಯಾಮವೇ ಮೊದಲಾದ ಉಪಾಯಗಳಿಂದ ಮನಸ್ಸನ್ನು ನಿಗ್ರಹಿಸುತ್ತಿದ್ದರೂ, ಕರ್ಮವಾಸನೆಯೆಂಬುದು ಅವರನ್ನು ಅಂಟಿಬರುತ್ತಿರುವುದರಿಂದ, ಎಂದಾದರೂ ಒಮ್ಮೆ ಅವರಿಗೆ ವಿಷಯಾಭಿಲಾಷೆಯಲ್ಲಿ ಬುದ್ಧಿ ಹುಟ್ಟಿದಿರಲಾರದು. ಓ ರಾಜೇಂದ್ರಾ! ನಿನಗೆ ನನ್ನಲ್ಲಿ ಈಗಾಗಲೇ ಧೃಢವಾದ ಭಕ್ತಿಯು ಅಂಕುರಿಸಿರುವುದು. ಎಂದೆಂದಿಗೂ ಅದು ನಿನಗೆ ಸ್ಥಿರವಾಗಿರುವಂತೆ ಅನುಗ್ರಹಿಸುವೆನು. ನೀನು ಯಾವಾಗಲೂ ನನ್ನಲ್ಲಿಯೇ ನಟ್ಟಮನಸ್ಸುಳ್ಳವನಾಗಿ, ಯಥೇಚ್ಛವಾಗಿ ಭೂಮಿಯನ್ನು ಸಂಚರಿಸುತ್ತಿರು! ಭಕ್ತಿಯೊಂದಕ್ಕೇ ಸುಲಭವಾಗಿ ವಶನಾಗತಕ್ಕ ನಾನು ಈಗ ನಿನಗೆ ಸುಲಭವಾಗಿ ಪ್ರತ್ಯಕ್ಷನಾಗಿದ್ದರೂ, ಈಗಲೇ ನಿನಗೆ ಮೋಕ್ಷವನ್ನೇಕೆ ಕೊಡಬಾರದೆಂದು ನೀನು ಶಂಕಿಸಬಹುದು. ಹಿಂದೆ ನೀನು ಬಹು ಕಾಲದವರೆಗೆ ಕ್ಷತ್ರಿಯದಧರ್ಮದಲ್ಲಿದ್ದು, ಬೇಟೆ ನೋಡಲಾದುದುಗಳಿಂದ ಅನೇಕ ಪ್ರಾಣಿಗಳನ್ನು ಹಿಂಸಿಸಿರುವೆ. ಆದುದರಿಂದ ಅಪಾಪನಿವೃತ್ತಿಗಾಗಿ

ನೀನು ಇನ್ನೂ ಕೆಲವುಕಾಲದವರೆಗೆ ನನ್ನಲ್ಲಿ ಭಕ್ತಿನಿಷ್ಠನಾಗಿ, ಭೂಸಂಕಾರವನ್ನು ಮಾಡುತ್ತಿರಬೇಕು ಮಂದಿನ ಜನ್ಮದಲ್ಲಿ ನೀನು ಬ್ರಾಹ್ಮಣವನ್ನು ಹೊಂದಿ, ಸರ್ವಭೂತದಯಾಪರನಾಗಿ, ಸಮಸ್ತಜಂತುಗಳನ್ನು ನೀನು ಪ್ರಹಸ್ತರೂಪದಿಂದಲೇ ತಿಳಿಯತಕ್ಕ ಜ್ಞಾನದ ಸ್ವಿಯುಳ್ಳವನಾಗುವೆ. ಆದಕ್ಕೆ ಮೇಲೆ ನೀನು ಪ್ರಕೃತಿಮಂಡಲಕ್ಕಿಂತಲೂ ಆಚೆಗಿರುವ ನನ್ನ ಸಾನ್ನಿಧ್ಯವನ್ನು ಸೇರಬಹುದು" ಎಂದನು.

ಇದು ಐವತ್ತೊಂದನೆಯ ಅಧ್ಯಾಯವು.

— ❀ — ರುಕ್ಮಿಣೀ ಕಲ್ಯಾಣ ವೃತ್ತಾಂತವು. ❀ —

ಹೀಗೆ ಕೃಷ್ಣನಿಂದ ಅನುಗ್ರಹಿಸಲ್ಪಟ್ಟ ಮುಚುಕುಂದನು, ಸಂತೋಷದಿಂದ ಅವನಿಗೆ ಪ್ರದಕ್ಷಿಣನಮಂಚಾರಗಳನ್ನು ಮಾಡಿ, ತಾನು ಬಹುಕಾಲದಿಂದ ಮಲಗಿದ್ದ ಗುಹೆಯನ್ನು ಬಿಟ್ಟು ಹೊರಟನು. ಹೊರಗೆ ಬಂದು ಪ್ರಪಂಚದ ಸ್ಥಿತಿಯನ್ನು ನೋಡಿದಾಗ, ಆಗಿದ್ದ ಮನುಷ್ಯವರ್ಗವೂ ಪಶುವಕ್ಷಿಮ್ಯಗಾದಿಗಳೂ, ಗಿಡುಬಳ್ಳಿಗಳೂ, ತಾನು ಹಿಂದೆ ನೋಡಿದಂತಿಲ್ಲದೆ ಬಹಳಕೃಶವಾಗಿ, ಅಲ್ಪಪ್ರಮಾಣದಿಂದಿರುವುದನ್ನು ಕಂಡು, ಭೂಲೋಕದಲ್ಲಿ ಕಲಿಯುವುದು ತಲೆಯೆತ್ತಿತೆಂದು ತಿಳಿದು, ಅಲ್ಲಿ ನಿಲ್ಲದೆ ಉತ್ತರಾಭಿಮುಖವಾಗಿ ಹೊರಟನು. ತಪಸ್ಸಿನಲ್ಲಿ ದೃಢಮನಸ್ಸುಳ್ಳವನಾಗಿ, ಇಂದ್ರಿಯಗಳನ್ನು ಜಯಿಸಿ, ಮನಸ್ಸಿನಲ್ಲಿರುವ ಕಲ್ಮಷಗಳನ್ನು ನೀಗಿ, ತಪಸ್ಸಿದ್ದಿಯ ವಿಷಯದಲ್ಲಿ ತನಗಿದ್ದ ಸಂದೇಹವನ್ನು ಬಿಟ್ಟು, ಕೃಷ್ಣನಲ್ಲಿಯೇ ನಟ್ಟಮನಸ್ಸುಳ್ಳವನಾಗಿ ಗಂಧನಪರ್ವತವನ್ನು ಪ್ರವೇಶಿಸಿದನು. ಅಲ್ಲಿ ನರನಾರಾಯಣರ ಸಾನ್ನಿಧ್ಯವುಳ್ಳ ಬದರಿಕಾಶ್ರಮವನ್ನು ಸೇರಿ, ಸುಖದುಃಖಾದಿವ್ಯದ್ವಂದ್ವಗಳನ್ನು ಜಯಿಸಿ, ತಪಸ್ಸಿನಿಂದ ಶ್ರೀವಿಷ್ಣುವನ್ನಾರಾಧಿಸುತ್ತಿದ್ದನು ಇತ್ತಲಾಗಿ ಶ್ರೀಕೃಷ್ಣನುಕೂಡ ಮುಚುಕುಂದನನ್ನು ಅನುಗ್ರಹಿಸಿದಮೇಲೆ ಮಧುರಾಪುರಿಗೆ ಬಂದನು. ಇಷ್ಟರಲ್ಲಿ ಮಧುರೆಯೆಲ್ಲವೂ ಮ್ಲೇಚ್ಛಸೈನ್ಯದಿಂದ ಆಕ್ರಮಿಸಲ್ಪಟ್ಟಿದ್ದಿತು, ಆ ಮ್ಲೇಚ್ಛಸೈನ್ಯವೆಲ್ಲವನ್ನೂ ಕೊಂದು ಅವರು ಸಂಗ್ರಹಿಸಿಟ್ಟಿದ್ದ ದ್ರವ್ಯಗಳೆಲ್ಲವನ್ನೂ ಅಲ್ಲಿಂದ ದ್ವಾರಕೆಗೆ ಸಾಗಿಸುತ್ತಿದ್ದನು. ಹೀಗೆ ಕೃಷ್ಣನು ಎತ್ತುಗಳಮೇಲೆಯೂ, ಮನುಷ್ಯರಮೇಲೆಯೂ ದ್ರವ್ಯರಾಶಿಯನ್ನು ಸಾಗಿಸುತ್ತಿರುವಷ್ಟರಲ್ಲಿ, ಜರಾಸಂಧನು ಹದಿನೆಂಟನೆಯಸಾರಿಯೂ

ಯುದ್ಧಕ್ಕಾಗಿ, ಇಪ್ಪತ್ತ ಮೂರು ಅಕ್ಷೋಹಿಣೀಸೈನ್ಯಗಳೊಡನೆ ಬಂದು ಇದು ರಿಸಿದನು. ಹೀಗೆ ಜರಾಸಂಧನು ಅತ್ಯಾಕ್ರೋಶದಿಂದ ಮೊದಲಿಗಿಂತಲೂ ಪ್ರಬಲವಾದ ದೊಡ್ಡಸೈನ್ಯಗಳೊಡನೆ ಬರುತ್ತಿರುವುದನ್ನು ನೋಡಿ, ರಾಮಕೃಷ್ಣರಿಬ್ಬರೂ ತಾವು ಶಕ್ತರಾಗಿದ್ದರೂ, ಮನುಷ್ಯಲೀಲೆಯನ್ನು ತೋರಿಸುವುದಕ್ಕಾಗಿ ಅವನಿಗೆ ಭಯಪಟ್ಟಂತೆ ನಟಿಸಿ, ತಾವು ಸಾಗಿಸುತ್ತಿದ್ದ ದ್ರವ್ಯರಾಶಿಯೆಲ್ಲವನ್ನೂ ಅಲ್ಲಲ್ಲಿಯೇ ಬಿಸುಟು, ಕಾಲ್ನಡೆಯಿಂದಲೇ ಬಹುಯೋಜನಗಳವರೆಗೆ ಪಲಾಯನ ಮಾಡಿದರು. ಮೂಢನಾದ ಜರಾಸಂಧನಾದರೋ ಅವರ ನಿಜಸ್ಥಿತಿಯನ್ನು ತಿಳಿಯದೆ, ನಿಜವಾಗಿ ಅವರು ತನಗೆ ಭಯಪಟ್ಟು ಪಲಾಯನ ಮಾಡುವರೆಂದೇ ನಿಶ್ಚಯಿಸಿ, ಅವರನ್ನು ಹಾಸ್ಯಮಾಡಿ ನಗುತ್ತ, ಸೇನಾಸಹಿತನಾಗಿ ಅವರನ್ನು ಬಹುದೂರವರೆಗೆ ಬೆನ್ನಟ್ಟಿಹೋದನು. ರಾಮಕೃಷ್ಣರೂ ಕೂಡ ಬಹುದೂರದವರೆಗೆ ಅಲೆದು ಆಯಾಸಪಟ್ಟಂತೆ ನಟಿಸುತ್ತ, ಪ್ರವರ್ಗವೆಂಬ ಒಂದಾನೊಂದು ಬೆಟ್ಟವನ್ನು ಹತ್ತಿದರು. ರಾಜೇಂದ್ರಾ! ಆ ಪರ್ವತದಮೇಲೆ ಪರ್ಜನ್ಯದೇವನು ಯಾವಾಗಲೂ ಮಳೆಯನ್ನು ಕರೆಯುತ್ತಿರುವುದರಿಂದ ಅದು ಯಾವಾಗಲೂ ಸಸ್ಯಸಮೃದ್ಧವಾಗಿರುವುದು. ಹೀಗೆ ರಾಮಕೃಷ್ಣರು ಆ ಪರ್ವತದಮೇಲೆ ಹತ್ತಿದುದನ್ನು ನೋಡಿದೊಡನೆ, ಜರಾಸಂಧನು ಅದರ ಬುಡದಲ್ಲಿ ನಿಂತು, ಆ ಪರ್ವತದ ಸುತ್ತಲೂ ಕಟ್ಟಿಗೆಗಳನ್ನಿಟ್ಟು ಬೆಂಕಿಯನ್ನು ಹತ್ತಿಸಿದನು. ಆ ಪರ್ವತವು ಹತ್ತಿಕೊಂಡು ಉರಿಯುತ್ತಿರುವಾಗಲೇ ರಾಮಕೃಷ್ಣರಿಬ್ಬರೂ ಅದರ ಶಿಖರದಿಂದ ಒಂದೇ ನೆಗೆತಕ್ಕೆ ಹನ್ನೊಂದು ಯೋಜನಗಳ ದೂರಕ್ಕೆ ಹಾರಿ, ಜರಾಸಂಧನ ಕಣ್ಣಿಗೆ ಬೀಳದಹಾಗೆಯೇ ಸ್ಥಳಮಾರ್ಗವಾಗಿ ಹೊರಟು, ಸಮುದ್ರಮಧ್ಯದಲ್ಲಿರುವ ದ್ವಾರಕಾಪುರಕ್ಕೆ ಬಂದುಸೇರಿದರು. ಇತ್ತಲಾಗಿ ಜರಾಸಂಧನು, ಆ ಪರ್ವತವನ್ನು ಸಂಪೂರ್ಣವಾಗಿ ಸುಟ್ಟಮೇಲೆ, ರಾಮಕೃಷ್ಣರಿಬ್ಬರೂ ಅದರಲ್ಲಿ ದಗ್ಧರಾಗಿರಬೇಕೆಂದೇ ನಿಶ್ಚಯಿಸಿಕೊಂಡು ತನ್ನ ಸೈನ್ಯದೊಡನೆ ಮಗಧ ದೇಶಕ್ಕೆ ಹಿಂತಿರುಗಿ ಹೊರಟುಹೋದನು. ಓ ಪರೀಕ್ಷಿದ್ರಾಜಾ! ಅನರ್ತದೇಶಕ್ಕೆ ದೊರೆಯಾದ ರೈವತನೆಂಬ ರಾಜನು, ಬ್ರಹ್ಮನ ಪ್ರೇರಣೆಯಿಂದ ರೇವತಿಯೆಂಬ ತನ್ನ ಮಗಳನ್ನು ಬಲರಾಮನಿಗೆ ಕೊಟ್ಟುಮದುವೆಮಾಡಿದುದಾಗಿ ನಿನಗೆ ನಾನುಂಹಿಂದೆಯೇ (ನವಮಸ್ಕಂಧದಲ್ಲಿ) ತಿಳಿಸಿರುವೆನಷ್ಟೆ? ಶ್ರೀಕೃಷ್ಣ ಪರಮಾತ್ಮನೂಕೂಡ, ಲಕ್ಷ್ಮಿಯ ಅಂಶಭೂತೆಯಾಗಿ, ಭೀಷ್ಮಕನ ಮಗಳೆನಿಸಿಕೊಂಡ ರುಕ್ಮಣಿಯನ್ನು ಸ್ವಯಂವರವಿಂದ ವರಿಸಿದನು. ಈ ಸ್ವಯಂವರದ ಸಂದರ್ಭದಲ್ಲಿ ಕೃಷ್ಣನು, ಸಾಲ್ವನೇಮೊದಲಾಗಿ ಶಿಶುಪಾಲನ ಪಕ್ಷದ

ಮರಾದ ಅನೇಕದುಷ್ಟರಾಜರನ್ನು ಜಯಿಸಿ, ಪೂರ್ವದಲ್ಲಿ ಗರುಡನು ಆಮೃತವನ್ನು ಸಾಧಿಸಿದಂತೆ ರುಕ್ಮಿಣಿಯನ್ನು ತನ್ನ ವಶಮಾಡಿಕೊಂಡನು” ಎಂದನು. ಆಗ ಪರೀಕ್ಷಿದ್ರಾಜನು ಓ ಶುಕಮುನೀಂದ್ರಾ! ಶ್ರೀಕೃಷ್ಣನು ಭೀಷ್ಮಕನ ಮಗಳಾದ ರುಕ್ಮಿಣಿಯನ್ನು, ರಾಕ್ಷಸವಿವಾಹದಿಂದ ವರಿಸಿದುದಾಗಿ ಕೇಳಿರುವೆನು. ಆ ವಿವರವನ್ನು ನನಗೆ ಜಿನ್ನಾಗಿ ತಿಳಿಸಬೇಕು. ಆ ಕೃಷ್ಣನೊಬ್ಬನೇ ಮಾಗಧರು, ಸಾಲ್ವರು ನೊದಲಾದ ರಾಜರನ್ನು ಜಯಿಸಿ, ರುಕ್ಮಿಣಿಯನ್ನು ಸಾಧಿಸಿತಂದುದು ಹೇಗೆ? ಓ ಬ್ರಾಹ್ಮಣೋತ್ತಮಾ! ಲೋಕಪಾವನಗಳಾಗಿಯೂ, ಆಮೃತದಂತೆ ಆಹ್ಲಾದಕರವಾಗಿಯೂ ಇರುವ ಶ್ರೀಕೃಷ್ಣನ ಚರಿತ್ರಗಳನ್ನು ಎಷ್ಟು ಕೇಳಿದರೆ ತಾನೇ ತೃಪ್ತಿಯುಂಟಾಗುವುದು! ಎಂದನು.

ಆಗ ಶುಕಮಹರ್ಷಿಯು, “ಓ ಪರೀಕ್ಷಿದ್ರಾಜಾ! ಕೇಳು! ಹಿಂದೆವಿದರ್ಭದೇಶಾಧಿಪತಿಯಾದ ಭೀಷ್ಮಕನೆಂಬ ರಾಜನಿದ್ದನು. ಅವನಿಗೆ ಐದುಮಂದಿ ಗಂಡು ಮಕ್ಕಳೂ, ಒಬ್ಬಕನ್ಯೆಯೂ ಹುಟ್ಟಿದರು. ಆ ಐದುಮಂದಿ ಗಂಡುಮಕ್ಕಳಿಗೂ ಜ್ಯೇಷ್ಠಾನುಕ್ರಮವಾಗಿ, ರುಕ್ಮಿ, ರುಕ್ಮರಥ, ರುಕ್ಮಬಾಹು, ರುಕ್ಮಕೇಶ, ರುಕ್ಮಮಾಲಿಗಳೆಂದು ಹೆಸರು. ಇವರೆಲ್ಲರಿಗೂ ಕಿರಿಯವಳಾಗಿದ್ದು ಹೆಣ್ಣು ಮಗಳಿಗೆ ರುಕ್ಮಿಣಿಯೆಂದ ಹೆಸರು. ಈ ರುಕ್ಮಿಣಿಗೆ ಕ್ರಮಕ್ರಮವಾಗಿ ವಿವಾಹಯೋಗ್ಯವಾದ ವಯಸ್ಸು ಬಂದಿತು. ಈ ಕನ್ಯೆಯು ಆಗಾಗ ತನ್ನ ಮನೆಗೆ ಬಂದು ಹೋಗತಕ್ಕವರ ಮೂಲವಾಗಿ ಶ್ರೀಕೃಷ್ಣನ ರೂಪವೀರ್ಯಗುಣಾದಿಗಳನ್ನು ಕೇಳಿ ಅವನೇ ತನಗೆ ತಕ್ಕ ಪತಿಯೆಂದು ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿದ್ದಳು. ಇದರಂತೆಯೇ ಅತ್ತಲಾಗಿ ಕೃಷ್ಣನೂ ಕೂಡ. ವಿದರ್ಭನಗರದಿಂದ ಆಗಾಗ ಬರುತ್ತಿದ್ದವರಮೂಲಕವಾಗಿ ಆ ರುಕ್ಮಿಣಿಯು ಶಿಲಸ್ವಭಾವವನ್ನೂ, ಶುಭಲಕ್ಷಣಗಳನ್ನೂ, ಬುದ್ಧಿಚಾತುರ್ಯವನ್ನೂ, ಔದಾರ್ಯಾದಿಗಳನ್ನೂ ಕೇಳಿ, ಅವಳೇ ತನಗೆ ತಕ್ಕ ಪತ್ನಿಯೆಂದು ನಿಶ್ಚಯಿಸಿ ಕೊಂಡಿದ್ದನು. ಹೀಗೆ ರುಕ್ಮಿಣಿಗೂ, ಕೃಷ್ಣನಿಗೂ, ಹುಟ್ಟಿದ ಪರಸ್ಪರಾನುರಾಗವು, ಆ ರುಕ್ಮಿಣಿಯ ತಂದೆತಾಯಿಗಳಿಗೂ ತಿಳಿದುಬಂದಿತು. ಅವರೆಲ್ಲರೂ ಆಕೆಯನ್ನು ಕೃಷ್ಣನಿಗೆ ಕೊಡುವುದಾಗಿ ನಿಶ್ಚಯಿಸಿಕೊಂಡಿದ್ದರು. ಇಷ್ಟರಲ್ಲಿ ಜೇದಿದೇಶಾಧಿಪತಿಯಾದ ಶಿಶುಪಾಲನೆಂಬವನು, ಅಘಡ್ಡೇಶವನ್ನು ತಿಳಿದು, ಹೇಗಾದರೂ ಪ್ರಯತ್ನಮಾಡಿ ಆ ರುಕ್ಮಿಣಿಯನ್ನು ತಾನೇ ಮದುವೆ ಯಾಗಬೇಕೆಂದು ಯತ್ನಿಸುತ್ತಿದ್ದನು. ಆ ರುಕ್ಮಿಣಿಯ ಸಹೋದರರಾದ ರುಕ್ಮಿ ನೊದಲಾದವರೆಲ್ಲರೂ, ಕೃಷ್ಣನಮೇಲೆ ತಮಗಿದ್ದ ಸಹಜವಾದ ದ್ವೇಷದಿಂದ, ಶಿಶುಪಾಲನಿಗೇ ತಮ್ಮ ತಂಗಿಯನ್ನು ಕೊಡಿಸಬೇಕೆಂದು ತಂದೆಗೆ

ದುರ್ಬೋಧನೆಯನ್ನು ಮಾಡುತ್ತಿದ್ದರು. ರುಕ್ಮಿಣಿಯು ಈ ಸಂಗತಿಯನ್ನು ತಿಳಿದು, ಮನಸ್ಸಿನಲ್ಲಿ ಬಹಳವಾಗಿ ದುಃಖಿಸುತ್ತ, ತನಗೆ ಆಪ್ತನಾಗಿದ್ದ ಬ್ರಾಹ್ಮಣನೊಬ್ಬನನ್ನು ರಹಸ್ಯವಾಗಿ ಕರೆದು, ಅವನ ಮೂಲಕವಾಗಿ ಕೃಷ್ಣನಿಗೆ ಕೆಲವು ಮಾತುಗಳನ್ನು ಹೇಳಿ ಕಳುಹಿಸಿದಳು. ಒಡನೆಯೇ ಆ ಬ್ರಾಹ್ಮಣನು ದ್ವಾರಕಾವುರಿಗೆ ಬಂದು, ಕೃಷ್ಣನ ಅರಮನೆಯ ದ್ವಾರಪಾಲಕರಿಗೆ ತನ್ನ ಪೂರೋತ್ತರಗಳನ್ನು ತಿಳಿಸಿದಮೇಲೆ, ಅವರು ಅಡ್ಡಿಮಾಡದೆ ಅವನನ್ನು ಒಳಕ್ಕೆ ಕಳುಹಿಸಿಕೊಟ್ಟರು. ಆ ಬ್ರಾಹ್ಮಣನು ಸುವರ್ಣಪೀಠದಮೇಲೆ, ಕುಳಿತಿಟ್ಟ ಪುರಾಣಪುರಾಣವಾದ ಶ್ರೀಕೃಷ್ಣನನ್ನು ಕಂಡೊಡನೆ, ಶ್ರೀಕೃಷ್ಣನು ಧಟ್ಟನೆ ತನ್ನ ಸಿಂಹಾಸನದಿಂದ ಇದಿರಿದ್ದು ಬಂದು, ಅವನನ್ನು ಕೈಹಿಡಿದು ಕರೆದು, ತನ್ನ ಅಸನದಲ್ಲಿಯೇ ಕುಳ್ಳಿರಿಸಿ, ದೇವತೆಗಳು ತನ್ನನ್ನು ಪೂಜಿಸುವಂತೆ, ಅವನನ್ನು ಯಥಾವಿಧಿಯಾಗಿ ಸತ್ಕರಿಸಿ, ಅವನಿಗೆ ನೃಷ್ಯಾನ್ನಭೋಜನವನ್ನು ಮಾಡಿಸಿದನು. ಆ ಬ್ರಾಹ್ಮಣನು ಭೋಜನವನ್ನು ಮಾಡಿ ಸುಖಾನೀನವಾಗಿ ಕುಳಿತಿರುವಾಗ ಕೃಷ್ಣನು, ಅವನ ಕಾಲುಗಳನ್ನೊತ್ತುತ್ತ ಮೆಲ್ಲಗೆ ಹೀಗೆಂದು ಪ್ರಶ್ನೆಮಾಡುವನು. “ಓ ಬ್ರಾಹ್ಮಣೋತ್ತಮಾ ! ನಿಮ್ಮಂಥವರು ಅತ್ಯಾಸೆಗಳಾಗಾಗದೆ, ವಿಷಯಾಭಿಲಾಷೆಯಿಂದ ತೋಳಲದೆ, ಪ್ರಯತ್ನವಿಲ್ಲದೆ ತಾನಾಗಿ ಬಂದುದರಲ್ಲಿ ತೃಪ್ತಿಯನ್ನು ಹೊಂದತಕ್ಕವರು. ಯಾಗಲೂ ಸಂತೋಷವೃತ್ತಿಯೇ ನಿಮ್ಮ ಧರ್ಮವು. ಲೋಕದಲ್ಲಿ ಸಜ್ಜನಸಮೃತ್ತವಾದ ಧರ್ಮವೂ ಇದೇ. ಈ ನಿನ್ನ ಧರ್ಮವು ನಿರಪಾಯವಾಗಿ ನಡೆಯುತ್ತಿರುವುದಲ್ಲವೆ? ಬ್ರಾಹ್ಮಣನು ತನ್ನ ಶರೀರ ಪೋಷಣಮಾತ್ರಕ್ಕಾಗಿ ತನ್ನ ಪ್ರಯತ್ನವಿಲ್ಲದೆ ದೊರಕಿದುದರಲ್ಲಿ ತೃಪ್ತನಾಗಿ, ತನ್ನ ವರ್ಣಾಶ್ರಮಧರ್ಮಗಳನ್ನೂ ಅದರಿಂದಲೇ ನಡೆಸಿಕೊಂಡುಬರಬೇಕು. ನಿತ್ಯ ತೃಪ್ತಿಯೆಂಬ ಈ ಧರ್ಮವನ್ನು ದೃಢವಾಗಿ ಹಿಡಿದವನಿಗೆ, ಸಮಸ್ತಪುರುಷಾರ್ಥಗಳೂ ಸಿದ್ಧಿಸಿದಂತೆಯೇಹೊರತು ಜೀರಿಯಲ್ಲ. ಆ ಮನಸ್ತುಷ್ಟಿಯೊಂದಿದ್ದರೆ ನಮ್ಮ ಪ್ರಯತ್ನವಿಲ್ಲದೆ ಸಮಸ್ತ ಪುರುಷಾರ್ಥಗಳೂ ತಾನಾಗಿ ಕೈಗೊಡಿಬರುವುವು. ತೃಪ್ತಿಯಿಲ್ಲದಿದ್ದಮೇಲೆ ದೇವೇಂದ್ರನಾದರೂ ಇಹಲೋಕದಲ್ಲಿಯಾಗಲಿ, ಪರಲೋಕದಲ್ಲಿಯಾಗಲಿ ಸುಖವನ್ನು ಹೊಂದಲಾರನು. ಮನಸ್ತುಷ್ಟಿಯಿದ್ದರೆ ದರಿದ್ರನಾದರೂ ನಿಶ್ಚಿಂತನಾಗಿ ಮಲಗುವನು. ಓ ಬ್ರಾಹ್ಮಣೋತ್ತಮಾ! ಇದ್ದುದರಲ್ಲಿ ತೃಪ್ತಿಹೊಂದಿ! ಪರೋಪಕಾರನಿರತರಾಗಿ, ಅಹಂಕಾರಮಮಕಾರಗಳನ್ನು ಬಿಟ್ಟು ಸಮಸ್ತಭೂತಗಳಲ್ಲಿಯೂ ಸೌಹಾರ್ದವನ್ನು ತೋರಿಸತಕ್ಕ ನಿನ್ನಂತಹ ಸಾಧುಗಳನ್ನೇ ನಾನು ಪರದೈವವೆಂದು ಭಾವಿಸುವೆನು. ನಾನು ಅವರಪಾದಗಳನ್ನು

ಹಿಡಿದು ಬಾರಿಬಾರಿಗೂ ನಮಸ್ಕರಿಸುವೆನು. ಓ ಸಾಧುಶಿರೋಮಣೀ! ನಿನಗೆ ಕ್ಷೇಮವಷ್ಟೆ? ನಿಮ್ಮ ರಾಜನು ನಿಮ್ಮನ್ನು ಸುಖವಾಗಿ ಪೋಷಿಸುವನಷ್ಟೆ? ಯಾವ ರಾಜನು ಧರ್ಮಪರಿಪಾಲನದಿಂದ ತನ್ನ ದೇಶದ ಪ್ರಜೆಗಳೆಲ್ಲರನ್ನೂ ಕ್ಷೇಮದಿಂದ ನೋಡುತ್ತಿರುತ್ತಾನೋ, ಅಂಥವನೇ ನನಗೆ ಪರಮಪ್ರಿಯನು. ಅದು ಹಾಗಿರಲಿ! ನಿನ್ನ ದೇಶವಾವುದು? ಯಾವ ಉದ್ದೇಶದಿಂದ ಈ ಸಮುದ್ರದ ಗರ್ವನ್ನು ದಾಟಿ ಇಲ್ಲಿಗೆ ಬಂದಿರುವೆ? ನನಗೆ ತಿಳಿಸಬಹುದಾದ ಪಕ್ಷದಲ್ಲಿ, ಮುಚ್ಚುಮರೆಯಿಲ್ಲದೆ ನಿನ್ನ ಉದ್ದೇಶವನ್ನು ನಿಸ್ಸಂಕೋಚವಾಗಿ ತಿಳಿಸು. ನನ್ನಿಂದಾಗಬೇಕಾದ ಕಾರ್ಯವನ್ನು ಹೇಳು” ಎಂದನು. ಲೀಲಾವತಾನುಷರೂಪಿಯಾದ ಕೃಷ್ಣನು ಹೀಗೆ ವಿನಯದಿಂದ ಪ್ರಶ್ನೆಮಾಡಲು, ಆ ಬ್ರಾಹ್ಮಣನು ತಾನು ಬಂದ ಉದ್ದೇಶವೆಲ್ಲವನ್ನೂ ಅವನಿಗೆ ತಿಳಿಸತೊಡಗಿ, “ಓ ಪುರುಷೋತ್ತಮಾ! ರುಕ್ಮಿಣಿದೇವಿಯು ನಿನಗೆ ಕೆಲವು ಮಾತುಗಳನ್ನು ಹೇಳಿಬರುವಂತೆ ನನ್ನನ್ನು ಕಳುಹಿಸಿರುವಳು. ಆದನ್ನು ಕೇಳಿ ನೀನು ಉಚಿತರೀತಿಯಲ್ಲಿ ನಡೆಸಬಹುದು ಇದೋ! ಅವಳು ಈ ಪತ್ರಿಕೆಯನ್ನು ಬರೆದು ಕಳುಹಿಸಿರುವಳು” ಎಂದು ಹೇಳಿ, ತನಕೈಯಲ್ಲಿದ್ದ ಪತ್ರವನ್ನು ಕೃಷ್ಣನ ಪಾದಗಳಮೇಲಿಟ್ಟು, ನಮಸ್ಕರಿಸಿದನು. ಕೃಷ್ಣನು ಸಂತೋಷದಿಂದ ಆ ಪತ್ರವನ್ನು ಕೈಗೆ ತೆಗೆದುಕೊಂಡು ಅದನ್ನೋದಿ ಹೇಳುವಂತೆ ಆ ಬ್ರಾಹ್ಮಣನ ಕೈಯಲ್ಲಿಯೇ ಕೊಟ್ಟು, ತಾನು ಅತ್ಯಾದರದಿಂದ ಆದನ್ನು ಕಿವಿಗೊಟ್ಟುಕೇಳುತ್ತಿದ್ದನು. ಆಗ ಬ್ರಾಹ್ಮಣನು ಆ ಪತ್ರವನ್ನು ಹೀಗೆಂದು ವಾಚಿಸುವನು.

“ಓ ಲೋಕಸುಂದರಾ! ನಿನ್ನ ಗುಣಗಳು, ಆದರದಿಂದ ಕೇಳತಕ್ಕವರ ಕರ್ಣರಂಧ್ರಗಳಮೂಲಕವಾಗಿ ಹೃದಯದಲ್ಲಿ ಪ್ರವೇಶಿಸಿ, ಅವರ ಅಧ್ಯಾತ್ಮಿಕಾದಿ ತಾಪಗಳೆಲ್ಲವನ್ನೂ ಪರಿಹರಿಸುವುದು. ಅಂತಹ ನಿನ್ನ ಸುಗುಣಗಳನ್ನೂ, ನೋಡತಕ್ಕವರ ಕಣ್ಣುಗಳಿಗೆ ಸರ್ವಾರ್ಥಪ್ರದವಾದ ನಿನ್ನ ರೂಪಸಂಪತ್ತಿಯನ್ನೂ ಕೇಳಿ, ನನ್ನ ಮನಸ್ಸು ನಾಚಿಕೆಯಿಲ್ಲದೆ ನಿನ್ನನ್ನು ಬಯಸುತ್ತಿರುವುದು. ಓ ಪುರುಷೋತ್ತಮಾ! ಲೋಕಾತಿಶಯವಾದ ನಿನ್ನ ಮಹಿಮೆಯೆಲ್ಲಿ? ಯಾವ ವಿಷಯದಲ್ಲಿಯೂ ನಿನಗೆ ಅನುರೂಪಳಲ್ಲದ ನಾನೆಲ್ಲಿ! ಹಾಗಿದ್ದರೂ ನಿನ್ನೀ ಗುಣ ಶ್ರವಣವು ನನ್ನ ಮನಸ್ಸನ್ನು ಆಕರ್ಷಿಸಿಬಿಟ್ಟಿರುವುದು.

‘ಕುಲಕನೈಯರಿಗೆ ಇಷ್ಟು ಧೈರ್ಯವೆ’ ಎಂದು ಅಕ್ಷೇಪಿಸಬಾರದು. ಓ! ಮುಕುಂದಾ! ಕುಲ, ರೂಪ, ಶೀಲ, ವಿದ್ಯೆ, ವಯಸ್ಸು, ಸಂಪತ್ತು, ಮುಂತಾದ

ಸಮಸ್ತ ವಿಷಯಗಳಲ್ಲಿಯೂ ನಿನ್ನಗೆ ನೀನೇ ಸಾಟಿಯೇಹೊರತು ಮತ್ತೊಬ್ಬರುನಿನ್ನೆಗೆ ಸಮಾನರಲ್ಲ. ಓ ಪುರುಷಸಿಂಹಾ! ಸರ್ವಲೋಕಮನೋಹರನಾದ ಆನಿನ್ನ ವಿಷಯವನ್ನು ಕೇಳಿದಮೇಲೆ ಎಷ್ಟೇ ಗುಣವತಿಯಾಗಿದ್ದರೂ, ಎಷ್ಟೇ ದೊಡ್ಡ ಕುಲದಲ್ಲಿ ಹುಟ್ಟಿದವಳಾಗಿದ್ದರೂ, ನಿನ್ನನ್ನು ಬಯಸದೆ ಬಿಡಲಾರಳು. ಹೀಗಿರುವಾಗ ನಾನು ಎಷ್ಟು ಮಾತ್ರದವಳು? ಇದು ನನ್ನ ತಪ್ಪಲ್ಲ!

ಓ ವಿಭೂ! ನಾನು ನಿನ್ನನ್ನೇ ಪತಿಯನ್ನಾಗಿ ವರಿಸಿರುವೆನು. ನನ್ನ ಆತ್ಮವನ್ನೇ ನೀನಿಗೆ ಆರ್ಪಿಸಿರುವೆನು. ಕೃಷ್ಣಾ! ಈಗ ನೀನಾಗಿಯೇ ಬಂದು ನನ್ನನ್ನು ಕೈಹಿಡಿಯಬೇಕು. ಹಾಗೆಲ್ಲದೆ ನೀನು ವಿಳಂಬಮಾಡಿದಪಕ್ಷದಲ್ಲಿ, ಸಿಂಹಕ್ಕೆ ಸೇರಬೇಕಾದ ಭಾಗವನ್ನು ನರಿಯು ಆಪಹರಿಸಿಕೊಂಡುಹೋಗುವಂತೆ, ನಿನ್ನ ಕೈಗೆ ಸೇರಬೇಕಾದ ನನ್ನನ್ನು ನೀಚನಾದ ಶಿಶುಪಾಲನು ಬಂದು ಮುಟ್ಟಿಬಿಡುವನು. ಪೂರ್ವದಲ್ಲಿ ನಾನು ವಾಪೀ, ಕೂಪ, ತಟಾಕ, ಸತ್ತಾದಿ ಧರ್ಮಕಾರ್ಯಗಳನ್ನು ಮಾಡಿದವಳಾಗಿದ್ದರೆ, ಏನಾದರೂ ಯಾಗಾದಿಕರ್ಮಗಳನ್ನು ನಡೆಸಿದ್ದರೆ, ಸತ್ತಾತ್ಮಗಳಲ್ಲಿ ದಾನವನ್ನು ಮಾಡಿದ್ದರೆ, ತೀರ್ಥಸ್ನಾನಾದಿನಿಯಮಗಳನ್ನು ನಡೆಸಿದ್ದರೆ, ಕೃಚ್ಛಾದಿವ್ರತಗಳನ್ನು ಅನುಷ್ಠಿಸಿದ್ದರೆ ದೇವಬ್ರಾಹ್ಮಣರನ್ನೂ, ಗುರುಗಳನ್ನೂ ಪೂಜಿಸಿದ್ದರೆ, ಇತರಭೂತಗಳಿಗೆ ಹಿತವನ್ನುಂಟುಮಾಡಿದ್ದರೆ, ಇವುಗಳಿಂದ ಭಗವಂತನು ಸಂತುಷ್ಟನಾಗಿ, ನೀನೇ ಕೈಯನ್ನು ಹಿಡಿಯುವಂತೆ ಅನುಗ್ರಹಿಸಲಿ! ಶಿಶುಪಾಲನಾಗಲಿ, ಬೇರೊಬ್ಬರಾಗಲಿ, ನನ್ನನ್ನು ಬಂದು ಮುಟ್ಟಿದಂತೆ ಆ ಪುಣ್ಯವು ನನ್ನನ್ನು ಕಾಪಾಡಲಿ.

ಕೃಷ್ಣಾ! ಈಗಲೂ ಕಾರ್ಯವು ಮಿಂಚಿ ಹೋಯಿತೆಂದು ತಿಳಿಯಬೇಡ! ನನ್ನ ಬಂಧುಗಳು ನನ್ನನ್ನು ಶಿಶುಪಾಲನಿಗೆ ಕೊಡುವುದಾಗಿಯೇ ನಿಶ್ಚಯಿಸಿದ್ದರೂ, ಆ ಕಾರ್ಯವು ನಾಳೆ ನಡೆಯಬೇಕಾಗಿರುವುದು. ಅಷ್ಟರೊಳಗಾಗಿ ನೀನು ನಿನ್ನ ಸೇನಾಬಲದೊಡನೆ, ಇಲ್ಲಿಗೆ ರಹಸ್ಯವಾಗಿ ಬಂದು, ನಿನ್ನ ಪರಾಕ್ರಮವನ್ನೇ ಕನ್ಯಾಶುಲ್ಕವನ್ನಾಗಿಟ್ಟು, ರಾಕ್ಷಸವಿವಾಹವಿಧಿಯಿಂದ ನನ್ನನ್ನು ಕರೆದುಕೊಂಡು ಹೋಗಿ, ಇದೇನೆಂದಲ್ಲಿ ಆ ಶಿಶುಪಾಲಾದಿಗಳ ಬಲವನ್ನೂ ಮುರಿಯಬಹುದು.

“ ಅಂತಃಪುರದಲ್ಲಿ ಬಂಧುಗಳನಡುವೆ ಇರುವ ನಿನ್ನನ್ನು ಸಾಗಿಸಬೇಕಾದರೆ, ನಿನ್ನ ತಂದೆತಾಯಿಗಳೊಡನೆಯೇ ನಾನು ಮೊದಲು ಯುದ್ಧಕ್ಕೆ ನಿಲ್ಲ

ಬೇಕಾಗುವುದಲ್ಲವೆ?" ಎಂದು ನಿನ್ನ ಶಂಕಿಸಬೇಡ. ಅದಕ್ಕೆ ತಕ್ಕ ಉಪಾಯವನ್ನೂ ತಿಳಿಸುವೆನು. ವಿವಾಹಕ್ಕೆ ಮೊದಲಾದಿನಲ್ಲಿ ಮದವಣಿಗೆತ್ತಿಯನ್ನು ಕುಲದೇವತಾಸಾನ್ನಿಧ್ಯಕ್ಕೆ ಪೂಜಾರ್ಥವಾಗಿ ಕರೆದುಕೊಂಡು ಹೋಗುವುದು ನಮ್ಮಲ್ಲಿ ಪೂರ್ವಾಚಾರದಿಂದ ಬಂದ ಪದ್ಧತಿಯಾಗಿರುವುದು. ಅದಕ್ಕಾಗಿ ನಾನು ನಮ್ಮ ಪಟ್ಟಣದ ಹೊರಗಿರುವ ಅಂಬಿಕಾದೇವಿಯ ದರ್ಶನಕ್ಕಾಗಿ ಹೊರಡುವೆನು. ಆ ಅಂಬಿಕಾಲಯದಿಂದಲೇ, ನನ್ನನ್ನು ಸುಲಭವಾಗಿ ಕರೆದುಕೊಂಡು ಹೋಗಬಹುದು.

ಕೃಷ್ಣಾ! ಇನ್ನು ಹೆಚ್ಚು ಮಾತಿನಿಂದೇನು? ಪರಮೇಶ್ವರನಾದ ರುದ್ರನು ಮೊದಲುಗೊಂಡು, ಮಹಾತ್ಮರೆಲ್ಲರೂ ತಮ್ಮ ಅಜ್ಞಾನನಿವೃತ್ತಿಗಾಗಿ ಯಾವನ ಪಾದಧೂಳಿಯನ್ನು ಶಿರಸಾಧಾರಣಮಾಡಬೇಕೆಂದು ಬಯಸುವರೋ, ಅಂತಹ ಮಹಾಮಹಿಮೆಯುಳ್ಳ ನೀನು ಈ ವಿಷಯದಲ್ಲಿ ನನ್ನನ್ನು ಅನುಗ್ರಹಿಸದಿದ್ದರೆ, ನಾನು ಉಪವಾಸಾದಿವ್ರತಗಳಿಂದ ಈ ದೇಹವನ್ನು ದಂಡಿಸಿ, ಪ್ರಾಣತ್ಯಾಗವನ್ನು ಮಾಡುವುದೇ ನಿಜವು. ಹಾಗೆಯೇ ನೂರಾರು ಜನ್ಮಗಳನ್ನೆತ್ತಿದ ಮೇಲೆಯಾದರೂ ನಿನ್ನನ್ನೇ ಮದುವೆಯಾಗುವೆನು" ಮೇಲೆ ಹೇಳಿದ ಈ ಲೇಖನವನ್ನೋದಿದ ಮೇಲೆ ಆ ಬ್ರಾಹ್ಮಣನು ಕೃಷ್ಣನನ್ನು ಕುರಿತು, "ಓ ಯದುನಾಥಾ! ರುಕ್ಮಿಣಿಯು ನಿನಗೆ ರಹಸ್ಯವಾಗಿ ಹೇಳಿ ಕಳುಹಿಸಿರುವ ಮಾತುಗಳೂ ಇಷ್ಟೆ" ಇವುಗಳನ್ನು ನಿನಗೆ ತಿಳಿಸಿರುವೆನು. ಮುಂದೆ ನಡೆಸಬೇಕಾದ ಕಾರ್ಯವೇನೆಂಬುದನ್ನು ನೀನೇ ಯೋಚಿಸಬೇಕು. ಅದರಿಂದ ನಡೆಸಬೇಕಾದ ಕಾರ್ಯವನ್ನು ವಿಳಂಬವಿಲ್ಲದೆ ತ್ವರೆಯಿಂದ ನಡೆಸಬೇಕು" ಎಂದನು.

ಇದು ಐವತ್ತೆರಡನೆಯ ಅಧ್ಯಾಯವು.





—೦೦೦ ರುಕ್ಮಿಣೀಕಲ್ಯಾಣವು. ೦೦೦—

ಹೀಗೆ ರುಕ್ಮಿಣಿಯು ಹೇಳಿ ಕಳುಹಿಸಿದ ಸಂದೇಶವನ್ನು ಕೇಳಿದೊಡನೆ, ಕೃಷ್ಣನು ಆ ಬಾಹ್ಯಾಣನ ಕೈಯನ್ನು ಹಿಡಿದುಕೊಂಡು, ಮಂದಹಾಸದೊಡನೆ ಅವನನ್ನು ಕುರಿತು “ಓ ವಿಪ್ರೋತ್ತಮಾ! ಆ ರುಕ್ಮಿಣಿಯನ್ನಲ್ಲಿ ಹೇಗಿರುವಳೋ, ಹಾಗೆಯೇ, ನಾನೂ ಅವಳಲ್ಲಿ ನಟ್ಟಮನಸ್ಸುಳ್ಳವನಾಗಿರುವೆನು. ಅಷ್ಟೇಕೆ! ಅವಳ ಚಿಂತೆಯಿಂದ ಹಗಲುರಾತ್ರಿಯೂ ನನಗೆ ನಿದ್ರೆಯೂ ಬಾರದು. ಅವಳ ಅಣ್ಣನಾದ ರುಕ್ಮಿಯು ನನ್ನಲ್ಲಿ ದ್ವೇಷವನ್ನಿಟ್ಟು, ನನ್ನ ವಿವಾಹಕ್ಕೆ ಅಡ್ಡಿಮಾಡುವದಿರುತ್ತದನ್ನೂ ನಾನು ಬಲ್ಲೆನು. ಆದರೇನು? ಅರಣಿಯನ್ನು ಭೇದಿಸಿ, ಪರಿತ್ರವಾದ ಅಗ್ನಿಶಿಖೆಯನ್ನು ಪಡೆಯುವಂತೆ, ಆ ದುಷ್ಟಕ್ಷತ್ರಿಯರನ್ನಡಗಿಸಿ ಅವಳನ್ನು ನಾನೇ ಸಾಧಿಸಿಕೊಂಡು ಬರುವೆನು” ಎಂದನು. ಆಗ ಮತ್ತೊಮ್ಮೆ ಕೃಷ್ಣನು ರುಕ್ಮಿಣಿಯ ವಿವಾಹಲಗ್ನವನ್ನು ಆ ಬ್ರಾಹ್ಮಣನಿಂದ ನಿರ್ಧರವಾಗಿ ತಿಳಿದುಕೊಂಡು, ಆಗಲೇ ತನ್ನ ಸಾರಥಿಯಾದ ದಾರುಕನನ್ನು ಕುರಿತು, ರಥವನ್ನು ಸಿದ್ಧಪಡಿಸುವಂತೆ ಅಜ್ಞೆಮಾಡಿದನು. ಒಡನೆಯೇ ದಾರುಕನು, ಸೈನ್ಯ, ಸುಗ್ರೀವ, ಮೇಘವುಷ್ಪ, ವಲಾಹಕಗಳೆಂಬ ನಾಲ್ಕು ಕುದುರೆಗಳಿಂದ ಹೊಡೆದ ರಥವನ್ನು ಸಿದ್ಧಪಡಿಸಿ ತಂದು, ಕೃಷ್ಣನಮುಂದೆ ಕೈಮುಗಿದು ವಿಜ್ಞಾಪಿಸಿದನು. ಆಗ ಕೃಷ್ಣನು ಆ ರಥವನ್ನೇರಿ, ಆ ಬ್ರಾಹ್ಮಣನನ್ನೂ ಕರೆದು ಕುಳ್ಳಿರಿಸಿಕೊಂಡು, ಅನರ್ತದೇಶದಿಂದ ಅದೇರಾತ್ರಿ ವಿದರ್ಭನಗರಕ್ಕೆ ಬಂದು ಸೇರಿದನು. ಅತ್ತಲಾಗಿ ಕುಂಡಿಪತಿಯಾದ ಭೀಷ್ಮಕನೂಕೂಡ, ತನ್ನ ಮಕ್ಕಳಲ್ಲಿರುವ ಮೋಹದಿಂದ ಅವರ ಮಾತನ್ನು ಮೀರಲಾರದೆ, ತನಗೆ ಇಷ್ಟವಿಲ್ಲದಿದ್ದರೂ, ತನ್ನ ಮಗಳನ್ನು ಶಿಶುಪಾಲನಿಗೇ ಮದುವೆಮಾಡಿಕೊಡುವುದಾಗಿ ನಿಶ್ಚಯಿಸಿ, ಅದಕ್ಕೆ ತಕ್ಕ ಸನ್ನಾಹಗಳನ್ನು ಸಿದ್ಧಪಡಿಸಿದ್ದನು. ಆ ಪಟ್ಟಣದ ಬೀದಿಗಳೂ, ಗಾಜಮಾರ್ಗಗಳೂ, ಅಂಗಳಗಳೂ ಜಲಸೇಚನಾದಿಗಳಿಂದ ಅಲಂಕರಿಸಲ್ಪಟ್ಟಿದ್ದವು, ಮನೆಮನೆಬಾಗಿಲುಗಳಲ್ಲೆಯೂ ಧ್ವಜಗಳೂ, ಪತಾಕೆಗಳೂ, ತೋರಣಗಳೂ ತೂಗಾಡುತ್ತಿದ್ದವು. ಅಲ್ಲಿನ ಸ್ತ್ರೀಪುರುಷರೆಲ್ಲರೂ ಗಂಧಪುಷ್ಪಾದಿಗಳಿಂದಲೂ, ರತ್ನಾಭರಣಗಳಿಂದಲೂ, ಅಮೂಲ್ಯವಸ್ತುಗಳಿಂದಲೂ ಅಲಂಕರಿಸಿಕೊಂಡು, ಸಂಭ್ರಮದಿಂದ ಓಡಾಡುತ್ತಿದ್ದರು. ಎಲ್ಲಿ ನೋಡಿದರೂ ಅಗರುಧೂಪಗಳೂ, ಸುಗಂಧದೀಪಗಳೂ, ಘನುಘನುಮಿಡುತ್ತಿದ್ದವು. ಭೀಷ್ಮಕನೂಕೂಡ, ತನ್ನ ಮಗಳ ವಿವಾಹಕ್ಕೆ ಮೊದಲು, ಸಿಂಹಗಳನ್ನೂ, ದೇವತೆಗಳನ್ನೂ, ಬ್ರಾಹ್ಮಣರನ್ನೂ ವಿಧ್ಯುಕ್ತವಾಗಿ

ಪೂಜಿಸಿ, ಅನೇಕ ಬ್ರಾಹ್ಮಣರಿಗೆ ಭೋಜನವನ್ನಿ ಕೈಸಿ, ಅವರಿಂದ ತನ್ನ ಮಗಳಿಗೆ ಸ್ನಸ್ತಿವಾಚನವನ್ನು ಮಾಡಿಸಿದನು. ಇಷ್ಟರಲ್ಲಿ ಅಂತಃಪುರಸ್ತ್ರೀಯರು ರುಕ್ಮಿಣಿಗೆ ಮಂಗಳಸ್ನಾನವನ್ನು ಮಾಡಿಸಿ, ಅಮೂಲ್ಯವಾದ ವಸ್ತ್ರವನ್ನು ಒಪಿಸಿ, ಪುಷ್ಪಾಭರಣಗಳಿಂದ ಅವಳ ಮೈಯನ್ನಲಂಕರಿಸಿದರು. ಬ್ರಾಹ್ಮಣರೆಲ್ಲರೂ ಮೃಗ್ಯಜುಸ್ನಾಮಮಂತ್ರಗಳಿಂದ ವಧುವಿಗೆ ರಕ್ಷಾಕಾರ್ಯಗಳನ್ನು ನಡೆಸಿದರು. ಅಥರ್ವಮಂತ್ರದಲ್ಲಿ ನಿಪುಣನಾದ ಪುರೋಹಿತನೊಬ್ಬನು, ದುಷ್ಟಗ್ರಹಶಾಂತಿಗಾಗಿ ಹೋಮವನ್ನು ಮಾಡಿದನು ಭೀಷ್ಮಕನು ಕಾಲೋಚಿತವಾದ ಕಾರ್ಯಗಳನ್ನು ಬಲ್ಲವನಾದುದರಿಂದ, ಆ ಬ್ರಾಹ್ಮಣರೆಲ್ಲರಿಗೂ, ಬೆಳ್ಳಿಬಂಗಾರಗಳನ್ನೂ, ವಸ್ತ್ರಗಳನ್ನೂ, ಗೋವುಗಳನ್ನೂ, ಎಳ್ಳು, ಬೆಲ್ಲ, ಮುಂತಾದ ದಾನವಸ್ತುಗಳನ್ನೂ ಯಥೇಷ್ಟವಾಗಿ ಕೊಟ್ಟು ತೃಪ್ತಿಪಡಿಸಿದನು. ಹೀಗೆಯೇ ಅತ್ತಲಾಗಿ ಶಿಶುವಾಲನ ತಂದೆಯಾದ ದಮಘೋಷನೂಕೂಡ, ಮಂತ್ರಜ್ಞರಾದ ಬ್ರಾಹ್ಮಣರಮೂಲಕವಾಗಿ ತನ್ನ ಮಗನಿಗೆ ಅಭ್ಯುದಯಕಾರ್ಯಗಳೆಲ್ಲವನ್ನೂ ಮಾಡಿಸಿ, ರಥ, ಗಜ, ತುರಗ, ಪದಾತಿಗಳೆಂಬ ಚತುರಂಗಸೈನ್ಯಗಳಿಂದ ಪರಿವೃತನಾಗಿ ಕುಂಡಿನಪುರಕ್ಕೆ ಹೊರಟನು. ದಮಘೋಷನು ಹೊರಟುಬರುವ ಸುದ್ದಿಯನ್ನು ಕೇಳಿದೊಡನೆ, ಭೀಷ್ಮಕನು ತನ್ನ ಸೈನ್ಯಗಳೊಡನೆ ಇದಿರುಗೊಂಡು ಬಂದು, ಬೀಗನಾದ ಅವನಿಗೆ ನಡಸಬೇಕಾದ ಗೌರವಗಳೆಲ್ಲವನ್ನೂ ನಡೆಸಿ, ಅವನನ್ನು ಕರೆತಂದು ಅವನ ನಿವಾಸಕ್ಕಾಗಿ ಹೊಸದಾಗಿ ಕಟ್ಟಿದ ಒಂದು ಮಂದಿರದಲ್ಲಿ ಇಳಿಸಿದನು. ಇಷ್ಟರಲ್ಲಿ ಸಾಲ್ಯ, ಜರಾಸಂಧ, ದಂತವಕ್ತ್ರ, ವಿಡೂರಥ, ಪೌಂಡ್ರಕ, ಮೊದಲಾದ ಶಿಶುವಾಲನ ಪಕ್ಷವನ್ನು ವಹಿಸಿದ್ದ ರಾಜರೆಲ್ಲರೂ. ಅವಾರವಾದ ತಮ್ಮ ತಮ್ಮ ಸೈನ್ಯಗಳನ್ನು ಸೇರಿಸಿಕೊಂಡು, ಕೃಷ್ಣನಮೇಲೆ ಬದ್ಧದ್ವೇಷವುಳ್ಳವರಾಗಿ, ಆ ಶಿಶುವಾಲನಿಗೆ ಬೆಂಬಲವಾಗಿ ನಿಂತಿದ್ದರು. ಈ ರಾಜರೆಲ್ಲರೂ ರುಕ್ಮಿಣಿಯನ್ನು ಹೇಗಾದರೂ ಶಿಶುವಾಲನಿಗೆ ವಿವಾಹಮಾಡಿಸಬೇಕೆಂಬ ದೃಢ ಪ್ರಯತ್ನವುಳ್ಳವರಾಗಿ, ಎಲ್ಲರೂ ಒಂದುಕಡೆಯಲ್ಲಿ ಸೇರಿಹೀಗೆಂದು ಮಂತ್ರಾಲೋಚನೆಯನ್ನು ಮಾಡಿದರು. “ಓ ಮಿತ್ರರೇ! ಈ ಸಮಯದಲ್ಲಿ ಕೃಷ್ಣನು ಬಲರಾಮನೇ ಮೊದಲಾದ ಯದುವೀರರೊಡನೆ ಬಂದು, ಬಲಾತ್ಕಾರದಿಂದ ರುಕ್ಮಿಣಿಯನ್ನು ಆಪಹರಿಸಿಕೊಂಡುಹೋದರೂ ಹೋಗಬಹುದು. ಆಗ ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಅವರೊಡನೆಯುದ್ಧಮಾಡಬೇಕು.” ಎಂದು ನಿಶ್ಚಯಿಸಿ ಸಿದ್ಧರಾಗಿದ್ದರು. ಇದರಂತೆ ಇನ್ನೂ ಅನೇಕರಾಜರು ತಮ್ಮಸೈನ್ಯಗಳೊಡನೆ ಸಿದ್ಧರಾಗಿ ಒಂದಿದ್ದರು. ಇಷ್ಟರಲ್ಲಿ ಬಲರಾಮನಿಗೂ ಈ ಸಂಗತಿಯು

ತಿಳಿಯಿತು. ಆ ಕನ್ಯೆಯನ್ನು ಸಾಧಿಸಿ ತರುವುದಕ್ಕಾಗಿ ಕೃಷ್ಣನು ತಾನೊಬ್ಬನೇ ಹೋಗಿರುವನೆಂಬ ಸಂಗತಿಯೂ, ಅವನ ಕಿವಿಗೆ ಬಿದ್ದಿತು. ಹೇಗಿದ್ದರೂ ಅಲ್ಲಿ ದೊಡ್ಡ ಯುದ್ಧವು ನಡೆಯುವುದೆಂದು ಶಂಕಿಸಿ, ಕೃಷ್ಣನಲ್ಲಿ ನನಗಿರುವ ಸ್ನೇಹದಿಂದ ಉದಾಸೀನನಾಗಿರಲಾರದೆ, ದೊಡ್ಡ ಚತುರಂಗಸೈನ್ಯವನ್ನು ಸೇರಿಸಿಕೊಂಡು ಕುಂಡಿನಪುರಕ್ಕೆ ಹೋದನು. ಇಷ್ಟರಲ್ಲಿ ಅತ್ತಲಾಗಿ ರುಕ್ಮಿಣಿಗಾದರೋ ಕ್ಷಣಕ್ಷಣಕ್ಕೂ ಮನಸ್ಸಿನಲ್ಲಿ ಆತುರವು ಹೆಚ್ಚುತ್ತ ಬಂದಿತು. ವಿವಾಹಕಾಲವು ಸಮೀಪಿಸಿತು. ಕೃಷ್ಣನಾಗಲಿ, ತಾನು ಕಳುಹಿಸಿದ ಬ್ರಾಹ್ಮಣನಾಗಲಿ ಅದುವರೆಗೆ ಬಾರದಿದ್ದುದನ್ನು ನೋಡಿ, ತನ್ನಲ್ಲಿ ತಾನು “ಆಕಟಾ! ಇನ್ನೇನು ಗತಿ! ಮಂದಭಾಗ್ಯಿಯಾದ ನನಗೆ ನಾಳೆವಿವಾಹವು ನಿಶ್ಚಿತವಾಗಿರುವುದು. ನಡುವೆ ಒಂದೇರಾತ್ರಿಯು ಉಳಿದಿರುವುದು. ಆ ಪುಂಡರೀಕಾಕ್ಷನು ಇದುವರೆಗೆ ಬಾರದಿರುವುದಕ್ಕೆ ಕಾರಣವೇನೋ ತಿಳಿಯದಲ್ಲಾ! ನಾನು ಕಳುಹಿಸಿದ ಬ್ರಾಹ್ಮಣನೂ ಇನ್ನೂ ಹಿಂತಿರುಗಿಬರಲಿಲ್ಲವಲ್ಲಾ! ಈಗ ನಾನೇನುಮಾಡಲಿ. ನಿರ್ಮುಕ್ತವಯನಾದ ಆ ಕೃಷ್ಣನು ನನ್ನಲ್ಲಿ ಯಾವುದಾದರೂ ದೋಷವನ್ನು ಕಂಡು ನನ್ನನ್ನು ವರಿಸುವುದಕ್ಕೆ ಇಷ್ಟವಿಲ್ಲದಿರುವನೋ! ಅಥವಾ! ದುರ್ಭಾಗಿನಿಯಾದ ನನಗೆ ದೈವವು ಅನುಕೂಲವಾಗಿಲ್ಲವೋ! ಆ ಪಾರ್ಶ್ವತೀದೇವಿಯು ನನ್ನಲ್ಲಿ ವಿಮುಖಳಾಗಿರುವಳೋ! ನಿಜಸ್ಥಿತಿಯೇನೋ ತಿಳಿಯಲಿಲ್ಲವಲ್ಲಾ” ಎಂದು ಧಾರೆಧಾರೆಯಾಗಿ ಕಣ್ಣೀರುಸುರಿಸಿ ಅಳುವುದಕ್ಕೂ ತೊಡಗಿದಳು. ಇಷ್ಟರಲ್ಲಿ ಅವಳ ಇಷ್ಟಸಿದ್ಧಿಯನ್ನು ಸೂಚಿಸುವಂತೆ, ಆಕೆಯ ಎಡದ ತೊಡೆಯೂ ಅದುರಿತು. ಆಸಮಯಕ್ಕೆ ಸರಿಯಾಗಿ, ಅವಳು ಕಳುಹಿಸಿದ್ದ ಬ್ರಾಹ್ಮಣನೂ ಬಂದುಸೇರಿದನು. ಇಂತಿಹ ಜ್ಞಾನವು ರುಕ್ಮಿಣಿಯು ಉಲ್ಲಾಸಗೊಂಡ ಅವನ ಮುಖಲಕ್ಷಣವಿಂದಲೇ ತನ್ನ ಕಾರ್ಯಸಿದ್ಧಿಯಾಗಿರಬಹುದೆಂದು ತಿಳಿದು ಸಂತೋಷದಿಂದ ಮುಖದಲ್ಲಿ ಮಂದಹಾಸವನ್ನು ಬೀರುತ್ತ, ಅವನು ಹೋಗಿ ಬಂದವೃತ್ತಾಂತಗಳೆಲ್ಲವನ್ನೂ ಕೇಳಿದಳು. ಆ ಬ್ರಾಹ್ಮಣನೂಕೂಡ ಕೃಷ್ಣನಿಗೂ, ತನಗೂ ನಡೆದ ಸಂಭಾಷಣೆಗಳನ್ನೆಲ್ಲಾ ಅಮೂಲಾಗ್ರವಾಗಿ ತಿಳಿಸಿ, ರಾಮಕೃಷ್ಣರಿಬ್ಬರೂ ಸಿದ್ಧರಾಗಿ ಬಂದಿರುವುದನ್ನೂ, ಕೃಷ್ಣನು ಆಕೆಯನ್ನ ಪಹರಿಸಿಕೊಂಡು ಹೋಗುವುದಾಗಿ ಸಂಕಲ್ಪಿಸಿರುವುದನ್ನೂ ಸೂಚಿಸಿದನು. ಈ ಪ್ರಿಯವಾಕ್ಯವನ್ನು ಕೇಳಿದೊಡನೆ ರುಕ್ಮಿಣಿಗೆ ಮೈಯೆಲ್ಲವೂ ಪುಳಕಿತವಾಗಿ, ಇಂತಹ ಪ್ರಿಯವಾಕ್ಯವನ್ನು ತಂದ ಬ್ರಾಹ್ಮಣನಿಗೆ ತಕ್ಕ ಬಹು ಮಾನವೇನೆಂದು ತಿಳಿಯದೆ, ಅವನಿಗೆ ಸುಮ್ಮನೆ ಕೈಮುಗಿದು ನಮಸ್ಕರಿಸಿ

ಬಿಟ್ಟಳು. ಇಷ್ಟರಲ್ಲಿ ಭೀಷ್ಮ ಕನಿಗೂ, ರಾಮಕೃಷ್ಣರ ವೃತ್ತಾಂತವು ತಿಳಿಯಿತು. ಆತನು ಬಹಳ ಸರಳಹೃದಯನಾದುದರಿಂದ, ಅವರೂ ತನ್ನ ಮಗಳ ಮದು ವೆಯನ್ನು ನೋಡುವುದಕ್ಕಾಗಿ, ಬಂದಿರುವರೆಂದೆಣಿಸಿ, ಅನೇಕವಾದ್ಯ ಘೋಷ ದೊಡನೆ ಅವರನ್ನಿ ದಿರುಗೊಂಡು, ತಕ್ಕ ಸತ್ಕಾರಗಳಿಂದ ಪೂಜಿಸಿ, ಮಧು ಪರ್ಕ ವನ್ನೂ, ವಸ್ತ್ರಾಭರಣಗಳನ್ನೂ, ಅವರಿಗೆ ಇಷ್ಟವಾದ ಇತರವಸ್ತುಗಳನ್ನೂ ಒಪ್ಪಿಸಿ ಸತ್ಕರಿಸಿದನು. ರಾಮಕೃಷ್ಣರಿಗೂ, ಅವರ ಸೈನ್ಯಗಳಿಗೂ, ಇವರ ಅನು ಚರರಿಗೂ, ಸಕಲವಸ್ತು ಸಮೃದ್ಧವಾದ ಬಿಡದಿಗಳನ್ನು ಮಾಡಿಕೊಟ್ಟನು. ಹೀಗೆ ಯೇತನ್ನ ಮಗಳ ವಿವಾಹಕ್ಕಾಗಿ ಬಂದ ಸಮಸ್ತರಾಜರಿಗೂ, ಅವರವರ ಪರಾಕ್ರಮ ಕ್ಕೂ, ವಯಸ್ಸಿಗೂ ಸೇನಾಬಲಕ್ಕೂ, ಅವರವರ ಯೋಗ್ಯತೆಗಳಿಗೂ ತಕ್ಕ ಸಾಮಗ್ರಿಗಳನ್ನೊದಗಿಸಿಕೊಟ್ಟು ಪೂಜಿಸಿದನು. ಕೃಷ್ಣಾ ಗ ಮ ನ ವ ನ್ನು ಕೇಳಿದೊಡನೆ, ಆ ವಿ ದ ಭ ಫ ಪು ರ ದ ಸ ಮ ಸ್ತ ಜ ನ ರೂ, ಆತನ ಮುಖಾರವಿಂದ ಮಕರಂದವನ್ನು ನೇತ್ರಾಂಜಲಿಗಳಿಂದ ತೃಪ್ತಿಯಿಲ್ಲದೆ ಪಾನ ಮಾಡುತ್ತ, ತಮ್ಮಲ್ಲಿ ಒಬ್ಬರಿಗೊಬ್ಬರು “ನಮ್ಮ ರುಕ್ಮಿಣಿಯು ಈ ಕೃಷ್ಣನಿಗೆ ತಕ್ಕ ಪತ್ನಿ! ಈ ಕೃಷ್ಣನೇ ನಮ್ಮ ರುಕ್ಮಿಣಿಗೆ ತಕ್ಕ ವರನು. ಆದರೇನು? ಈಗ ಅನ್ಯಾಯವಾಗಿ ನಮ್ಮ ರಾಜಕನ್ಯೆಯು ನೀಚನಾದ ಆ ಶಿಶುಪಾಲನ ಕೈಗೆ ಸಿಕ್ಕಿ ಬೀಳುವಳು. ಮಾಡುವುದೇನು? ಪೂರ್ವಜನ್ಮದಲ್ಲಿ ನಾವೇನಾದರೂ ಸತ್ಕಾರ್ಯ ಗಳನ್ನು ನಡೆಸಿದ್ದರೆ, ಅದರಿಂದ ಲೋಕಕರ್ತನಾದ ಭಗವಂತನು ನಮ್ಮಲ್ಲಿ ಸಂತುಷ್ಟನಾಗಿದ್ದರೆ, ಆ ಕೃಷ್ಣನೇ ರುಕ್ಮಿಣಿಯನ್ನು ಕೈಹಿಡಿಯುವಂತೆ ಭಗವಂತನು ನಮ್ಮಲ್ಲಿ ಅನುಗ್ರಹವನ್ನು ತೋರಿಸಲಿ” ಎಂದು ಆನಂದಬಾಷ್ಪವನ್ನು ಸುರಿಸುತ್ತ ಗುಸುಗುಟ್ಟುತ್ತಿದ್ದರು. ಹೀಗೆ ಸಕಲಸನ್ನಾಹಗಳೂ ಸಿದ್ಧವಾದ ಮೇಲೆ, ಮದುಮಗಳಾದ ರುಕ್ಮಿಣಿಯು, ಅಂಬಿಕಾಲಯಲ್ಲಿ ಪಾರ್ವತೀಪೂಜೆ ಗಾಗಿ ಅಂತಃಪುರದಿಂದ ಕಾಲುನಡೆಯಾಗಿಯೇ ಹೊರಟಳು. ಅನೇಕ ರಾಜ ಭಟರು ಖಡ್ಗ ಪಾಣಿಗಳಾಗಿ ಬರುತ್ತಿದ್ದರು. ರುಕ್ಮಿಣಿಯು ದಾರಿಯುದ್ದಕ್ಕೂ ಆ ಕೃಷ್ಣನ ಮುಖಸೌಂದರ್ಯವನ್ನೇ ಧ್ಯಾನಿಸುತ್ತ ಬರುತ್ತಿದ್ದಳು. ಆಕೆಯನ್ನು ಮುಂದೆ ಬಿಟ್ಟುಕೊಂಡೇ ತಂದೆತಾಯಿಗಳೂ ಹಿಂಬಾಲಿಸುತ್ತಿದ್ದರು. ಮುಂದೆ ಮೃದಂಗ, ಶಂಖ, ಪಣವ, ತೂರ್ಮ, ಭೇರಿ, ಮೊದಲಾದ ಮಂಗಳವಾದ್ಯಗಳು ಮೊಳಗುತ್ತಿದ್ದುವು. ಮತ್ತು ಬಗೆಬಗೆಯ ನೈವೇದ್ಯಗಳನ್ನೂ, ಪೂಜಾಸಾಮಗ್ರಿ ಗಳನ್ನೂ ಕೈಯಲ್ಲಿ ಹಿಡಿದು, ಕೆಲವು ಮಂದಿ ವಾರಾಂಗನೆಯರು ಬರುತ್ತಿದ್ದರು. ಅನೇಕ ಬ್ರಾಹ್ಮಣಸ್ತ್ರೀಯರು, ಚೆನ್ನಾಗಿ ವೈಯನ್ಮಲಂಕರಿಸಿಕೊಂಡು, ಹೂ,

ಗಂಧ, ವಸ್ತ್ರ, ಆ ಭ ರ ಣ, ವೊದಲಾದುವುಗಳನ್ನು ತಟ್ಟಿಯಲ್ಲಿಟ್ಟುಕೊಂಡು ಬರುತ್ತಿದ್ದರು. ರುಕ್ಮಿಣಿಯು ಹೊಂಟುಬರುವಾಗ, ಅವಳಮುಂದೆ ಗಾಯಕರು ಗಾನಮಾಡುತ್ತಿದ್ದರು. ನಂದಿಗಳೂ ಮಾಗಧರೂ, ಸೂ ತ ರೂ ಸ್ತುತಿಮಾತಿದ್ದರು. ವಾದ್ಯಗಾರರು ವಾದ್ಯಗಳನ್ನು ನುಡಿಸುತ್ತಿದ್ದರು. ಇಂತಹ ಸಕಲವೈಭವಗಳೊಡನೆ, ರುಕ್ಮಿಣಿಯು ಊರಹೊರಗಿನ ಅಂಬಿಕಾದೇವಾಲಯಕ್ಕೆ ಬಂದು ಸೇರಿದಳು. ಆ ದೇವಾಲಯದ ಬಾಗಿಲಲ್ಲಿ ಕೈಕಾಲುಗಳನ್ನು ತೊಳೆದುಕೊಂಡು, ಆಚಮನವನ್ನು ಮಾಡಿ ಶುಚಿಯಾಗಿ, ಆಪಾರ್ವತಿದೇವಿಯನ್ನೇ ಮನಸ್ಸಿನಲ್ಲಿ ನಿಶ್ಚಲವಾಗಿ ಧ್ಯಾನಿಸುತ್ತ ದೇವತಾಪ್ರಾಣಿಯನ್ನೆ ಹೋದಳು. ಆಗ ವೃದ್ಧರಾದ ಬ್ರಾಹ್ಮಣಸುಮಂಗಲಿಯರೂ, ಪ್ರಾಜಾಪತ್ಯದಾಯವನ್ನು ತಿಳಿದ ಮುತ್ತೈದೆಯರೂ ಮುಂದೆ ಬಂದು ರುದ್ರನೊಡಗೂಡಿರುವ ಭವಾನಿದೇವಿಗೆ ನಮಸ್ಕಾರ ಮಾಡಿಸಿ, ವರ ಪ್ರಾರ್ಥನೆಯನ್ನು ಮಾಡುವಂತೆ ರುಕ್ಮಿಣಿಗೆ ಹೇಳಿದರು. ಆಗ ರುಕ್ಮಿಣಿಯು ಆ ದೇವಿಯಮುಂದೆ ಕೈಮುಗಿದು ನಿಂತು “ಓ ದೇವಿ! ಮಂಗಳಸ್ವರೂಪಿಣಿ! ನಿನಗೂ ನಿನ್ನ ವಿನಾಯಕಾದಿಗಳಿಗೂ ನವ ಸ್ಮರಿಸುವೆನು” ಎಂದು ಹೇಳಿ ಮನಸ್ಸಿನಲ್ಲಿ “ಓ ಜನನಿ! ನನಗೆ ಭಗವಂತನಾದ ಆ ಕೃಷ್ಣನೇ ಪತಿಯಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದಳು. ಹೀಗೆ ರುಕ್ಮಿಣಿಯು ಶಿವನನ್ನೂ, ಅಂಬಿಕಾದೇವಿಯನ್ನೂ ಪ್ರಾರ್ಥಿಸಿದಮೇಲೆ, ಬ್ರಾಹ್ಮಣರ ಪತ್ನಿಯರನ್ನು ಮುಂದಿಟ್ಟುಕೊಂಡು, ವಿಧುಕ್ತವಾದ ಪ್ರಾಜ್ಞಗಳನ್ನು ನಡೆಸಿದಳು. ಹಾಗೆಯೇ ಶುದ್ಧ ಜಲದಿಂದ ಪಾರ್ವತಿಸರವೇಶ್ವರರಿಗೆ ಅಭಿಷೇಕವನ್ನೂ ನಡೆಸಿದಳು. ಧೂಪದೀಪಾದಿಗಳಿಂದ ಆ ದೇವತಾಮೂರ್ತಿಯನ್ನು ಆಲಂಕರಿಸಿದಳು. ನಾನಾಬಗೆಯ ಉಪಚಾರಗಳಿಂದ ಬಲಿಗಳನ್ನು ನಿವೇದನಮಾಡಿದಳು. ಮುತ್ತೈದೆಯರನ್ನು ಕರೆಸಿ ಬೇರೆಬೇರೆಯಾಗಿ ಅರತಿಯನ್ನೆತ್ತಿಸಿದಳು. ಅಮೇಲೆ ಅಲ್ಲಿಗೆ ಬಂದಿದ್ದ ಬ್ರಾಹ್ಮಣಸ್ತ್ರೀಯರೆಲ್ಲರಿಗೂ ಕ್ರಮವಾಗಿ ಫಲಕಾಂಬೂಲಗಳನ್ನೂ, ಕಂಠಸೂತ್ರಗಳನ್ನೂ, ಕಬ್ಬಿನ ತುಂಡುಗಳನ್ನೂ, ಉಪ್ಪುಹಾಕಿದ ತೊವ್ವೆ, ನೀರು, ಮುಂತಾದ ಉಪಹಾರಗಳನ್ನೂ ಕೊಟ್ಟು ಪ್ರಾಜ್ಞಿಸಿದಳು. ಆ ಬ್ರಾಹ್ಮಣಸ್ತ್ರೀಯರುಕೂಡ, ಅಂಬಿಕಾದೇವಿಗೆ ಧರಿಸಿದ. ಪ್ರಾಜ್ಞಾದಿಗಳನ್ನು ರುಕ್ಮಿಣಿಯು ಕೈಗೆ ಕೊಟ್ಟು ಆಶೀರ್ವದಿಸಿದರು. ಅಮೇಲೆ ರುಕ್ಮಿಣಿಯು ವೃದ್ಧಸ್ತ್ರೀಯರಿಗೂ ಅಂಬಿಕಾದೇವಿಗೂ ನಮಸ್ಕರಿಸಿ, ದೇವತಾಪ್ರಸಾದವನ್ನು ಕೈಯಲ್ಲಿಟ್ಟುಕೊಂಡು ಮೌನವ್ರತವನ್ನು ಬಿಟ್ಟು, ತನ್ನ ಗೌಡಿಯರ ಕೈಯನ್ನು ಹಿಡಿದುಕೊಂಡು, ಅಂಬಿಕಾಗೃಹವಿಂದ ಹೊರಗೆ ಬಂದಳು. ಆ ರಾಜಕುಮಾರಿಯು ಹಂಸವಂತೆ ಮಂದಗಮನವಿಂದ ನಡೆಯುವಾಗ, ಅವಳ


ಕೂಬಗನ್ನು ಕೇಳಬೇಕೆ! ದೇಹ ಭಾರದಿಂದ ಮುಂದುಬೀಳುವಂತೆ ಆದರುತ್ತಿರುವ  
 ಸಣ್ಣನಡು! ಮುಖಕ್ಕೆ ಮತ್ತಷ್ಟು ಕಳೆಯೇರಿಸುವಂತೆ ತೂಗಾಡುತ್ತಿರುವ  
 ಕುಂಡಲಗಳು! ನಿತಂಬದಮೇಲೆ ಘಲಘಲನೆ ಧ್ವನಿನಾಡುತ್ತಿರುವ ಒಡ್ಡಾಣದ  
 ಗೆಜ್ಜೆಗಳು! ಯೌವನಾಶಿತಿಯವನ್ನು ಸೂಚಿಸುವಂತೆ ಉಬ್ಬಿದ ಸ್ತನಗಳು!  
 ಭಗವನ್ನಾಯೆಯೇ ಎಂಬಂತೆ ಲೋಕಮೋಹನನಾದ ಸುಂದರಾಕೃತಿ! ಶ್ವಾಮಲ  
 ವರ್ಣವಾದ ಮೈ! ಮುಂಗುರುಳಿನ ಕಾಂತಿಯನ್ನು ಹೋಲುತ್ತಿರುವ ನೇತ್ರ  
 ಕಾಂತಿ! ಮುಖದಲ್ಲಿ ಮುಗ್ಧಗಂಗೆ! ಕೊಂಡೆಹಣ್ಣಿನಂತಿರುವ ತುಟಿಯ ಕಾಂತಿ  
 ಯಿಂದ ಕೆಂಪಗೆ ತೋರುತ್ತಿರುವ ಹಲ್ಲುಗಳು. ಕಲಹಂಸದಂತೆ ಮೃದುವಾದ  
 ನಡೆ! ಫಾಲ್ಗುಲನೆ ಶಯಿಸುತ್ತಿರುವ ಕಾಲಂದುಗೆಗಳು. ಇಂತಹದಿವ್ಯಸೌಂದ  
 ರ್ಯದಿಂದ ಬರುತ್ತಿರುವ ಅರುಕ್ಕಿಣಿಯನ್ನು ನೋಡಿದೊಡನೆ, ಅಲ್ಲಿ ಬಂದಿದ್ದ  
 ವೀರಕ್ಷತ್ರಿಯರ ಹೃದಯವೆಲ್ಲವೂ ಕದಲುವಂತಾಯಿತು. ಎಲ್ಲರೂ ಅಕೆಯ  
 ಸೌಂದರ್ಯಕ್ಕೆ ಮೋಹಿತರಾಗಿದ್ದರು. ಅಕೆಯ ಸುಂದರಾಸದ ಸೊಗಸನ್ನೂ, ಲಜ್ಜಾ  
 ವಿಶಿಷ್ಟವಾದ ನೋಟವನ್ನೂ ನೋಡಿದೊಡನೆ, ಅಲ್ಲಿದ್ದ ರಾಜರೆಲ್ಲರೂ ಮೈಮರೆತು,  
 ತಮ್ಮ ಕೈಯಲ್ಲಿದ್ದ ಶಸ್ತ್ರಾಸ್ತ್ರಗಳು ಜಾರಿಬಿದ್ದು, ದನ್ನೂ ತಿಳಿಯದೆ, ತಾವು ಎಂದಿದ್ದ  
 ಆನೆಕುದುರೆ ವೊದಲಾದ ವಾಹನಗಳಿಂದ ಕೆಳಕ್ಕೆ ಬೀಳುತ್ತಿದ್ದರು. ಹೀಗೆ ರುಕ್ಕಿಣೀ  
 ದೇವಿಯು, ಕುಲದೇವಯಾತ್ರಿಯೆಂಬ ನೆಪದಿಂದ ಶ್ರೀಕೃಷ್ಣನಿಗೆ ತನ್ನ ಲಾವಣ್ಯ  
 ವನ್ನರ್ಪಿಸುತ್ತ, ಕೃಷ್ಣನು ಯಾವಾಗ ಬರುವನೋ, ಎಂದು ಮನಸ್ಸಿನಲ್ಲಿ  
 ಹಂಬಲಿಸುತ್ತ, ಮೆಲ್ಲಮೆಲ್ಲಗೆ ಹೆಜ್ಜೆಯನ್ನಿಟ್ಟುಕೊಂಡು ಬರುತ್ತಿದ್ದಳು. ಆಗಾ  
 ಗ ತನ್ನ ಎಡಗೈಯ ಉಗುರುಗಳಿಂದ ಮುಂಗುರುಳನ್ನು ತಿದ್ದಿಕೊಳ್ಳುವಳು.  
 ಆಗಾಗ ತನ್ನ ಕಡೆಕಣ್ಣಿನಿಂದ ಮುಂದಿದ್ದ ರಾಜಮಂಡಲಿಯನ್ನು ನೋಡಿ,  
 ಲಜ್ಜೆಯಿಂದ ಥಟ್ಟನೆ ತಲೆಯನ್ನು ತಗ್ಗಿಸುವಳು. ಹೀಗೆ ರುಕ್ಕಿಣಿಯು ಆ ದೇ  
 ವಾಲಯದ್ವಾರದಿಂದ ಹೊರಗೆ ಬಂದು, ರಥವನ್ನೇರುವುದಕ್ಕೆ ಸಿದ್ಧವಾಗು  
 ವಷ್ಟರಲ್ಲಿ, ಅಕಸ್ಮಾತ್ತಾಗಿ ಶ್ರೀಕೃಷ್ಣನು ಅವಳ ಸಮೀಪಕ್ಕೆ ಬಂದು, ಅಲ್ಲಿ  
 ತನ್ನನ್ನು ಶತ್ರುರಾಜರೆಲ್ಲರೂನೋಡುತ್ತಿರುವಹಾಗೆಯೇ ತನ್ನ ರಥಮೇಲೆವಿರಿಸಿಕೊಂ  
 ಡನು. ಹೀಗೆ ಕೃಷ್ಣನು, ಅಲ್ಲಿದ್ದ ವೀರಕ್ಷತ್ರಿಯರೆಲ್ಲರೂ ನೋಡುತ್ತಿರುವಾ

ಗಲೇ, ಯಾರನ್ನೂ ಲಕ್ಷ್ಯಮಾಡದೆ, ನರಿಗಳ ಗುಂಪಿನಲ್ಲಿರುವ ಆಹಾರವನ್ನು ಸಿಂಹವು ಎತ್ತಿಕೊಂಡು ಹೋಗುವಂತೆ, ಆ ರುಕ್ಮಿಣಿಯನ್ನು ಕರೆದುಕೊಂಡು, ಬಲರಾಮಸಹಿತವಾಗಿ ತಾನೂ ಅರಥದಮೇಲೆ ಕುಳಿತು ವೇಗದಿಂದ ಹೊರಟು ಬಿಟ್ಟನು. ನೊದಲೇ ದುರಹಂಕಾರದಿಂದ ಬೀಗಿ ಬೇರೆಯುತಿದ್ದ ಜರಾಸಂಧಾದಿಗಳೆಲ್ಲರೂ, ತಮಗುಂಟಾದ ತಿರಸ್ಕಾರವನ್ನೂ, ರಾಜಕನ್ಯೆಯು ತಮ್ಮ ಕೈತಪ್ಪಿ ಹೋದುದನ್ನೂ ನೋಡಿ ಸಹಿಸಲಾರದೆ, ದುಃಖಾಕ್ರೋಶಗಳಿಂದ ಒಬ್ಬರಿಗೊಬ್ಬರು “ ಆಹಾ! ಏನಾಶ್ಚರ್ಯವು ! ಮಹಾಧನುರ್ಧಾರಿಗಳಾದ ನಮ್ಮ ಕೀರ್ತಿ ಯೆಲ್ಲವೂ ನಿಮಿಷಮಾತ್ರದಲ್ಲಿ ನಿರ್ನಾಮವಾಯಿತು ! ಸಿಂಹಗಳ ನಡುವೆ ನರಿಯು ನುಗ್ಗಿದಂತೆ, ಮಹಾವೀರರಾದ ನಮ್ಮ ಕೀರ್ತಿಯನ್ನು ಒಬ್ಬ ಗೊಲ್ಲನು ಕೆಡಿಸಿ ಬಿಟ್ಟನಲ್ಲವೆ ? ಛೇ ! ಇನ್ನು ನಾವು ಬದುಕಿ ಫಲವೇನು ? ” ಎಂದುಕೋಪದಿಂದ ಹಲ್ಲುಕಡಿದು ಬುಸುಗುಟ್ಟುತ್ತಿದ್ದರು.

ಇದು ಐವತ್ತು ಮೂರನೆಯ ಅಧ್ಯಾಯವು.

— ❀ — ರುಕ್ಮಿಯ ಪರಾಜಯವು ❀ —

ಹೀಗೆ ಆ ರಾಜರೆಲ್ಲರೂ ಅತಿಕುಪಿತರಾಗಿ, ಯುದ್ಧಕವಚವನ್ನು ಧರಿಸಿ, ಧನುಸ್ಸನ್ನು ಹಿಡಿದು, ತಮ್ಮತಮ್ಮ ವಾಹನಗಳನ್ನೇರಿ, ಸೇನಾಸಮೇತರಾಗಿ ಕೃಷ್ಣನನ್ನು ಬೆನ್ನಟ್ಟಿದರು. ಇತ್ತಲಾಗಿ ಕೆಲವು ಯಾದವಸೈನ್ಯಾಧಿಪತಿಗಳೂ ಧನುಷ್ಠಂಕಾರಮಾಡುತ್ತ ಅವರನ್ನು ತಡೆದರು ಆನೆಗಳನ್ನೂ, ಕುದುರೆಗಳನ್ನೂ, ರಥಗಳನ್ನೂ ಏರಿ ಯುದ್ಧಮಾಡುವುದರಲ್ಲಿ ಸಮರ್ಥರಾದ ಜರಾಸಂಧಾದಿರಾಜರೆಲ್ಲರೂ, ಮೇಘಗಳು ಪರ್ಮತದಮೇಲೆ ಮಳೆಯನ್ನು ಕರೆಯುವಂತೆ, ಯಾದವಸೈನ್ಯದಮೇಲೆ ಅಪರಿಮಿತವಾಗಿ ಬಾಣವರ್ಷವನ್ನು ಕರೆದರು. ಆಗ ರುಕ್ಮಿಣಿಯು ತನ್ನ ಪತಿಯಾದ ಕೃಷ್ಣನ ಸೈನ್ಯವೆಲ್ಲವೂ ಬಾಣವರ್ಷದಲ್ಲಿ ನುರಿಸಿಹೋಗುತ್ತಿರುವುದನ್ನು ನೋಡಿ, ಭಯದಿಂದ ತತ್ತಳಿಸುತ್ತ, ಲಜ್ಜೆಯೊಡನೆ ತನ್ನ



೩೭. ಶ್ರೀ (ಕೃಷ್ಣನು ರಾಕ್ಷಿಣೀವೇನಿಯನ್ನು ರಥದಲ್ಲಿ ಕರೆದುಕೊಂಡು ಹೋಗುವುದು. B-7





ಪ್ರಾಣಪ್ರಿಯನಾದ ಕೃಷ್ಣನ ಮುಖವನ್ನು ನೋಡಿದಳು. ಆಗ ಕೃಷ್ಣನು ಅವಳ ಭಯವನ್ನು ನೋಡಿ ನಗುತ್ತ “ಓ ಸುಂದರೀ! ಹೆದರಬೇಡ! ತಡೀ! ಒಂದು ಕ್ಷಣಮಾತ್ರದಲ್ಲಿ ಈ ನಮ್ಮ ಸೈನ್ಯಗಳಿಂದ ಆ ಶತ್ರುಸೈನ್ಯವೆಲ್ಲವೂ ಧ್ವಂಸವಾಗುವುದನ್ನು ನೀನೇ ನೋಡುವೆ.” ಎಂದು ಧೈರ್ಯವನ್ನು ಕೇಳಿದನು. ಇಷ್ಟರಲ್ಲಿ ಇತ್ತಲಾಗಿ, ಬಲರಾಮ, ಗದ, ಮುಂತಾದ ಯಾದವವೀರರೆಲ್ಲರೂ, ಶತ್ರುಗಳು ತಮ್ಮ ಮೇಲೆಬಿದ್ದು ಬರುತ್ತಿರುವುದನ್ನು ನೋಡಿ ಸಹಿಸಲಾರದೆ, ಬಾಣಗಳನ್ನು ಪ್ರಯೋಗಿಸುತ್ತ, ಅವರ ಆನೆಗಳನ್ನೂ, ಕುದುರೆಗಳನ್ನೂ, ರಥಗಳನ್ನೂ ಭೇದಿಸುತ್ತ ಬಂದರು. ಕ್ರಮಕ್ರಮವಾಗಿ ಶತ್ರುಪಕ್ಷದಲ್ಲಿಿದ್ದ ಅನೇಕರಥಿಕರೂ, ಅಶ್ವಸೈನಿಕರೂ, ಆನೆಯಮೇಲೆ ಕುಳಿತು ಯುದ್ಧಮಾಡುತ್ತಿದ್ದವರೂ, ಯಾದವವೀರರ ಬಾಣಗಳಿಂದ ಭೇದಿಸಲ್ಪಟ್ಟು ಕೆಳಗೆ ಬಿದ್ದರು. ಕಿರೀಟಕುಂಡಲಗಳಿಂದಲೂ, ತಲೆಪಾಗುಗಳಿಂದಲೂ ಕೂಡಿದ ಅನೇಕವೀರರ ಶಿರಸ್ಸುಗಳೂ ಅಲ್ಲಲ್ಲಿ ಕತ್ತಿ, ಗದೆ, ಜಿಲ್ಲು, ಮೊದಲಾದ ಆಯುಧಗಳೊಡನೆ ತೋಳುಗಳೂ ಕತ್ತರಿಸಿ ಬಿದ್ದಿವು. ತೋಡೆ, ಕೈ, ಕಾಲು, ಮುಂತಾದ ಅವಯವಗಳೆಲ್ಲವೂ ಬೇರೆಬೇರೆಯಾಗಿ ಬಿದ್ದಿವು. ಅಲ್ಲಲ್ಲಿ ಕುದುರೆಗಳು, ಹೇಸರಕತ್ತೆಗಳು, ಒಂಟೆಗಳು, ಕತ್ತೆಗಳು, ಕಾಲಾಳುಗಳು, ಮುಂತಾದ ಸೈನ್ಯಗಳ ಶಿರಸ್ಸುಗಳೆಲ್ಲವೂ ಕತ್ತರಿಸಿ ಬಿದ್ದಿವು. ಹೀಗೆ ಸರ್ವತೋಮುಖವಾಗಿ ತಮ್ಮ ಸೈನ್ಯವು ಯಾದವರಿಂದ ಹತವಾಗುತ್ತಿರುವುದನ್ನು ನೋಡಿ, ಜರಾಸಂಧನೇ ಮೊದಲಾದ ರಾಜರೆಲ್ಲರೂ ಮುಂದೆ ಯುದ್ಧಮಾಡಲಾರದೆ, ಹಿಂತಿರುಗಿ ಪಲಾಯನಮಾಡಿದರು. ಇವರೆಲ್ಲರೂ ಗುಂಪಾಗಿ ಕಲೆತು, ಇತ್ತಲಾಗಿ ಆಶಾಭಂಗದಿಂದ ಮನಸ್ಸಿನಲ್ಲಿ ಉತ್ಸಾಹವಿಲ್ಲದೆ ಬಾಡಿದ ಮುಖದಿಂದಿದ್ದ ಶಿಶುಪಾಲನಬಳಿಗೆ ಬಂದು “ಓ ಪುರುಷಶಾರ್ದೂಲಾ! ಮನಸ್ಸಿನ ವಿಷಾದವನ್ನು ಬಿಟ್ಟುಬಿಡು! ಈಗ ನಾವೆಲ್ಲರೂ ಪರಾಜಿತರಾಗಿದ್ದರೂ, ಈ ಜಯಪರಾಜಯಗಳು ಯಾರಿಗೂ ಸ್ಥಿರವಲ್ಲ. ಲೋಕದಲ್ಲಿ ಪ್ರಾಣಿಗಳಿಗೆ ಪ್ರಿಯವಾಗಲೀ, ಅಪ್ರಿಯವಾಗಲೀ, ಶಾಶ್ವತವಲ್ಲ. ಸುಖದುಃಖಗಳು ಚಕ್ರದಂತೆ ತಿರುಗಿತಿರುಗಿ ಬರುತ್ತಿರುವುವು. ಆದುದರಿಂದ ಈಗ ನಮಗುಂಟಾದ ಅಪಜಯಕ್ಕಾಗಿ ದುಃಖಿಸಬಾರದು. ಬೊಂಬೆಯಾಟದವರು, ಮರದ ಬೊಂಬೆಯನ್ನು ತಮ್ಮ ಒಪ್ಪಾನುಸಾರವಾಗಿ ಆಡಿಸುವಂತೆ, ಈ ಜಗತ್ತೆಲ್ಲವೂ ಆ ಪರಮೇಶ್ವರನಿಗೆ ಅಧೀನವಾಗಿ, ಸುಖದುಃಖಗಳನ್ನು ಅನುಭವಿಸುತ್ತಿರುವುದು. ಅದಕ್ಕೆ ತಕ್ಕ ಹಾಗೆಯೇ ಕರ್ಮಗಳಲ್ಲಿ ತೊಳುುತ್ತಿರುವುದು. ಕರ್ಮಾನುಸಾರವಾಗಿ ಸಂಭವಿಸತಕ್ಕ ಸುಖದುಃಖಗಳಿಗಾಗಿ ನಾವು ಚಿಂತಿಸಬಾರದು” ಎಂದರು. ಆಮೇಲೆ

ಜರಾಸಂಧನು ಮುಂದೆ ಬಂದು, ಶಿಶುಪಾಲನ ಕೈಯನ್ನು ಹಿಡಿದು “ಮಿತ್ರನೇ! ನಾನು ಇದುವರೆಗೆ ಹದಿನೇಳಾವರ್ತಿ ಅಕ್ಷೋಹಿಣೀಸೈನ್ಯಗಳೊಡನೆ ಹೋಗಿ ಆ ಕೃಷ್ಣನೊಡನೆ ಯುದ್ಧಮಾಡಿ ಒಂದೊಂದುಸಲವೂ ಪರಾಜಿತನಾಗಿ ಬಂದೆನು. ಆದರೇನು? ಹದಿನೆಂಟನೆಯಸಾರಿ ನಾನು ಯುದ್ಧಕ್ಕೆ ಹೋದಾಗ, ಅವನನ್ನು ಸಂಪೂರ್ಣವಾಗಿ ಸೋಲಿಸಿ ಬಂದೆನಲ್ಲವೆ? ಹಿಂದೆ ನನಗುಂಟಾದ ಅಪಜಯಗಳಿಗಾಗಿ ನಾನು ದುಃಖಿಸಿದವನೂ ಅಲ್ಲ. ಈಗಿನ ಜಯಕ್ಕಾಗಿ ಸಂತೋಷಿಸುವವನೂ ಅಲ್ಲ! ಕಾಲರೂಪಿಯಾದ ಈಶ್ವರನೇ ಹೀಗೆ ಪ್ರಾಣಿಗಳಿಗೆ ಜಯಪರಾಜಯಗಳನ್ನು ಒಟುವಾಡುತ್ತಿರುವನೆಂಬುದನ್ನು ನಾನು ಬಲ್ಲೆನು. ನೀನೂ ಈಗ ಅದೇಭಾವವನ್ನುಟ್ಟು ಭೈರವನ್ನು ವಹಿಸಬೇಕು. ರಾಜೇಂದ್ರಾ! ಈಗಲೂ ಚಿಂತೆಯಿಲ್ಲ! ಯಾದವರು ಕೃಷ್ಣನ ಪ್ರೇರಣೆಯಿಂದ ಏನೋ ಕಪಟ ತಂತ್ರಗಳನ್ನು ಮಾಡಿ, ಈ ಯುದ್ಧದಲ್ಲಿ ನಮ್ಮನ್ನು ಜಯಿಸಿಬಿಟ್ಟರು. ಅವರಿಗೆ ಈಗ ಕಾಲವು ಅನುಕೂಲವಾದುದರಿಂದ ಅವರು ಜಯಶೀಲರಾದರು. ಅದರಂತೆಯೇ ನಮಗೂ ಅನುಕೂಲಕಾಲವು ಒದಗಿಬಂದಾಗ, ನಾವು ಜಯಿಸುವುದರಲ್ಲಿ ಸಂದೇಹವೇನಿದೆ? ಇದಕ್ಕಾಗಿ ಚಿಂತಿಸಬೇಡ” ಎಂದನು. ಓ ಪರೀಕ್ಷಿದ್ರಾಜಾ! ಹೀಗೆ ಶಿಶುಪಾಲನಿಗೆ ಅವನ ಮಿತ್ರರಾದ ಜರಾಸಂಧಾದಿಗಳೆಲ್ಲರೂ ಬೋಧಿಸಿದಮೇಲೆ, ಆತನು ಮನಸ್ಸಿಗೆ ಸ್ವಲ್ಪಸಮಾಧಾನವನ್ನು ತಂದುಕೊಂಡು, ತನ್ನ ಸೈನ್ಯದೊಡನೆ ಪಟ್ಟಣಕ್ಕೆ ಹಿಂತಿರುಗಿ ಹೊರಟನು. ಆ ಯುದ್ಧದಲ್ಲಿ ಸತ್ತವರೂ ಇತರರಾಜರೂ ತಮ್ಮ ತಮ್ಮ ಪಟ್ಟಣಕ್ಕೆ ಹೋಗಿ ಸೇರಿದರು. ರುಕ್ಮಿಣೀದೇವಿಯ ಅಣ್ಣನಾದ ರುಕ್ಮಿಯೆಂಬವನಿಗೆ ಮಾತ್ರ, ಕೃಷ್ಣನಲ್ಲಿ ಪ್ರಬಲವಾದ ದ್ವೇಷವಿದ್ದುದರಿಂದ, ತನ್ನ ತಂಗಿಯನ್ನು ಕೃಷ್ಣನು ರಾಕ್ಷಸವಿವಾಹದಿಂದ ಅಪಹರಿಸಿಕೊಂಡು ಹೋದುದನ್ನು ಸಹಿಸಲಾರದೆ, ಒಂದಕ್ಷೋಹಿಣೀಸೈನ್ಯವನ್ನು ತನ್ನೊಡನೆ ಕರೆದುಕೊಂಡು ಕೃಷ್ಣನನ್ನು ಬೆನ್ನಟ್ಟಿ ಹೊರಟನು. ಆ ರುಕ್ಮಿಯು ಬಿಲ್ಲು, ಕವಚ, ನೊದಲಾದ ಯುದ್ಧಸಾಧನಗಳನ್ನು ಧರಿಸಿ, ತನ್ನ ಸುತ್ತಲೂ ನೆರೆದ ಸಮಸ್ತರಾಜರೂ ಕೇಳುತ್ತಿರುವಹಾಗೆ, ಹೀಗೆಂದು ಪ್ರತಿಜ್ಞೆಮಾಡುವನು. ‘ಎಲೈ ರಾಜರೆ! ಯುದ್ಧದಲ್ಲಿ ಆ ಕೃಷ್ಣನನ್ನು ಕೊಂದು, ನನ್ನ ತಂಗಿಯಾದ ರುಕ್ಮಿಣಿಯನ್ನು ಹಿಂದಕ್ಕೆ ಕರೆತಾರದೆ ನಾನು ತಿರುಗಿ ಈ ಕುಂಡಿನಪುರಕ್ಕೆ ಕಾಲಿಡುವವನಲ್ಲ. ಇದು ಸತ್ಯವು” ಎಂದು ಹೇಳಿ, ರಥದಲ್ಲಿ ಕುಳಿತು, ಸಾರಥಿಯನ್ನು ನೋಡಿ “ಸೂತಾ! ಬೇಗನೆ ಆ ಕೃಷ್ಣನಿರುವ ಸ್ಥಳಕ್ಕೆ ರಥವನ್ನು ಬಿಡು! ಈಗ ನಾನು

ಅವನೊಡನೆ ಘೋರಯುದ್ಧವನ್ನು ನಡೆಸಬೇಕಾಗಿರುವುದು. ಈಗಲೇ ನಾನು ನನ್ನ ತೀಕ್ಷ್ಣಬಾಣಗಳಿಂದ ದುಷ್ಟನಾದ ಆ ಗೋಲ್ಲನ ಹೆಮ್ಮೆಯನ್ನು ಮುರಿಯದೆ ಬಿಡುವವನಲ್ಲ! ಆ ನೀಚನು ನನ್ನ ತಂಗಿಯನ್ನು ಬಲಾತ್ಕಾರದಿಂದ ಅಪಹರಿಸಿಕೊಂಡು ಕೋಗಿರುವುದಕ್ಕೆ ತಕ್ಕ ಫಲವನ್ನು ತೋರಿಸುವೆನು” ಎಂದು ಆತುರ ಪಡಿಸುತ್ತಿದ್ದನು. ಓಪರೀಕ್ಷಿದಾ, ಜಾ! ಅಲ್ಪಬುದ್ಧಿಯುಳ್ಳ ಆ ರುಕ್ಮಿಯು, ಸರೋತ್ತರನಾದ ಶ್ರೀಕೃಷ್ಣನ ನಿಜವಾದ ಪ್ರಭಾವವನ್ನು ಹೇಗೆ ತಾನೆ ಬಲ್ಲನು! ಬಾಯಿಗೆಬಂದಂತೆ ವೀರವಾದಗಳನ್ನು ಮಾಡುತ್ತ ರಥದಲ್ಲಿ ಕುಳಿತು “ಎಲಾ ನಿಲ್ಲು! ನಿಲ್ಲು!” ಎಂದು ಕೂಗುತ್ತ ಬೆನ್ನಟ್ಟಿಹೊರಟನು. ಒಡನೆಯೇ ತನ್ನ ದೃಢವಾದ ಬಿಲ್ಲನ್ನು ಆ ಕರ್ಣಾಂತವಾಗಿ ಸೆಳೆದು, ಮೂರುಬಾಣಗಳನ್ನು ಏಕಕಾಲದಲ್ಲಿ ಕೃಷ್ಣನಮೇಲೆ ಪ್ರಯೋಗಿಸಿ, “ಎಲೆ ಕಳ್ಳಾ! ಯಾದವಕುಲ ಪಾಂಸನಾ! ಕಾಗೆಯು ಯಜ್ಞದ ಹವಿಸ್ಸನ್ನು ಕದ್ದೋಡುವಂತೆ, ನೀನು ನನ್ನ ತಂಗಿಯನ್ನು ಬಲಾತ್ಕಾರದಿಂದ ಕದ್ದೋಡುತ್ತಿರುವೆಯಾ? ಇರಲಿ! ಎಲ್ಲಿಗೆ ತಪ್ಪಿಸಿಕೊಂಡು ಹೋಗುವೆಯೋ ನೋಡುವೆನು? ಯುದ್ಧದಲ್ಲಿ ಏಕಾಕಿಯಾಗಿ ನಿಲ್ಲುವುದಕ್ಕೆ ಧೈರ್ಯವಿಲ್ಲದೆ, ಮಾಯಾವಿಯಾಗಿ ಗುಂಪಿನಲ್ಲಿ ನುಗ್ಗಿ ಬಂದು ಮೋಸದಿಂದ ಶತ್ರುಗಳನ್ನು ಹೊಡೆದು ಪಲಾಯನಮಾಡಿದ ನಿನ್ನ ಕೆಚ್ಚನ್ನು ಈಗಲೇ ಮುರಿಯುವೆನು ನೋಡು. ಎಲೆ ಮೂಢಾ! ಈಗಲೂ ಒಳ್ಳೆಯಮಾತಿನಿಂದ ಹೇಳುವೆನು. ನನ್ನ ಬಾಣದಿಂದ ಹತನಾಗಿ ಈ ರಣರಂಗದಲ್ಲಿ ಸತ್ತು ಮಲಗುವುದರೊಳಗಾಗಿಯೇ ಆ ಕನ್ಯೆಯನ್ನು ಬಿಟ್ಟುಬಿಡು. ಅನ್ಯಾಯವಾಗಿ ಸಾಯಬೇಡ” ಎಂದನು. ಇದನ್ನು ಕೇಳಿ ಶ್ರೀಕೃಷ್ಣನು ಮದಾಂಧನಾದ ಆ ರುಕ್ಮಿಯ ಮಾತಿಗೆ ನಗುತ್ತ, ಒಡನೆಯೇ ಒಂದೇಬಾಣದಿಂದ ಆತನ ಕೈಯಲ್ಲಿಿದ್ದ ಧನುಸ್ಸನ್ನು ಕತ್ತರಿಸಿ, ಬೇರೆ ಆರುಬಾಣಗಳಿಂದ ಆ ರುಕ್ಮಿಯನ್ನೂ, ಎಂಟುಬಾಣಗಳಿಂದ ಆತನ ನಾಲ್ಕು ರಥಾಶ್ವಗಳನ್ನೂ, ಎರಡು ಬಾಣಗಳಿಂದ ಸಾರಥಿಯನ್ನೂ, ಮೂರುಬಾಣಗಳಿಂದ ಧ್ವಜವನ್ನೂ ಪ್ರಹರಿಸಿದನು. ಆದರೇನು? ರುಕ್ಮಿಯು ಇವೊಂದಕ್ಕೂ ಹಿಂಜರಿಯದೆ ಆಕ್ಷಣವೇ ರಥದಲ್ಲಿದ್ದ ಬೇರೊಂದು ಧನುಸ್ಸನ್ನು ಕೈಗೆ ತೆಗೆದುಕೊಂಡು, ಐದುಬಾಣಗಳನ್ನು ಹೂಡಿದನು. ಇಷ್ಟರಲ್ಲಿಯೇ ಕೃಷ್ಣನು, ಬೇರೊಂದು ಬಾಣವನ್ನು ಪ್ರಯೋಗಿಸಿ, ಆ ಧನುಸ್ಸನ್ನೂ ಕತ್ತರಿಸಿಬಿಟ್ಟನು. ಒಡನೆಯೇ ರುಕ್ಮಿಯು ಮತ್ತೊಂದು ಬಿಲ್ಲನ್ನು ಕೈಗೆತ್ತಿಕೊಂಡನು. ಕೃಷ್ಣನು ಆದನ್ನೂ ಆಗಲೇ ತನ್ನ ಬಾಣದಿಂದ ಕತ್ತರಿಸಿದನು. ಹೀಗೆಯೇ ರುಕ್ಮಿಯು, ತನ್ನಲ್ಲಿದ್ದ ಪರಿಘ, ಪಟ್ಟಸ, ಶೂಲ,

ಫಲಕ, ಖಡ್ಗ, ಶಕ್ತಿ, ತೋಮರಗಳೇ ಮೊದಲಾದ ಯಾವಯಾದ ಆಯುಧಗಳನ್ನು ಕೈಗೆತ್ತಿಕೊಂಡರೂ, ಆಗಾಗಲೇ ಕೃಷ್ಣನು ಕತ್ತರಿಸಿ ಕೆಡಹುತ್ತ ಬಂದನು. ಹೀಗೆ ತನ್ನ ಪ್ರಯತ್ನವೆಲ್ಲವೂ ನಿಫಲವಾದನ್ನು ನೋಡಿ ರುಕ್ಮಿಯು, ಕೊನೆಗೆ ಒಂದು ಕತ್ತಿಯನ್ನೂ, ಗುರಾಣಿಯನ್ನು ಕೈಗೆತ್ತಿಕೊಂಡು, ರಥದಿಂದ ಧಟ್ಟನೆ ಕೆಳಕ್ಕೆ ಧುಮಕಿ, ಬೆಂಕಿಯಮೇಲೆ ಬೀಳುವ ಪತಂಗದ ಹುಳುವಿನಂತೆ, ಕೃಷ್ಣನಿಗಿದಿರಾಗಿ ಹೊರಟನು- ಅದನ್ನು ನೋಡಿ ಕೃಷ್ಣನು, ತನ್ನ ತೀಕ್ಷ್ಣಬಾಣಗಳಿಂದ ಆ ರುಕ್ಮಿಯ ಕೈಯಲ್ಲಿದ್ದ ಕತ್ತಿಗುರಾಣಿಗಳೆರಡನ್ನೂ ತುಂಡು ತುಂಡಾಗಿ ಕತ್ತರಿಸಿ, ಖಡ್ಗಪಾಣಿಯಾಗಿ ತಾನೂ ರಥದಿಂದಿಂದಿಳಿದು, ಆ ರುಕ್ಮಿಯನ್ನು ಒಂದೇಪ್ರಹಾರದಿಂದ ಕೊಂದುಬಿಡಬೇಕೆಂದು ಮುಂದೆ ಬಂದನು. ಆಗ ಸವಿಸೂತನಲ್ಲಿದ್ದ ರುಕ್ಮಿಣೀದೇವಿಯು, ತನ್ನ ಅಣ್ಣನಿಗೆ ಸಂಭವಿಸಬಹುದಾದ ಮರಣವನ್ನು ಕುರಿತು ಭಯಗ್ರಸ್ತಳಾಗಿ, ಕೃಷ್ಣನ ಕಾಲಮೇಲೆ ಬಿದ್ದು ದೈನ್ಯದಿಂದ ಹೀಗೆಂದು ಪ್ರಾರ್ಥಿಸುವಳು. “ಓ ಯೋಗೀಶ್ವರಾ! ನೀನು ಅಪ್ರಮೇಯಮಹಿಮೆಯುಳ್ಳವನು. ದೇವತೆಗಳಿಗೂ ಪರದೈವವು! ಲೋಕನಾಥನು. ಈ ನಿನ್ನ ಮಹಾಮಹಿಮೆಯನ್ನು ತಿಳಿಯದೆ, ಅಜ್ಞನಾದ ಈ ನನ್ನ ಸರ್ಹೋದರನು ನನ್ನನ್ನು ದ್ವೇಷಿಸುತ್ತಿರುವನು. ಯಾವ ವಿಧದಲ್ಲೆಯೂ ಆತನು ನಿನಗೆ ಸಮಾನನಲ್ಲ ಅದುದರಿಂದ ಅವನು ಅಪರಾಧಿಯಾಗಿದ್ದರೂ, ಅವನಲ್ಲಿ ನೀನು ಕರುಣೆಯನ್ನು ತೋರಿಸಿ ಮನ್ನಿಸಬೇಕು. ಅವನ ಅಪರಾಧಕ್ಕಾಗಿ ನಾನು ನಿನ್ನಲ್ಲಿ ಮರೆಹೊಕ್ಕಿರುವೆನು. ನನ್ನಲ್ಲಿ ಯಾದರೂ ಕೃಪೆಯನ್ನಿಟ್ಟು ಅವನ್ನು ಕೊಲ್ಲದೆ ರಕ್ಷಿಸಬೇಕು” ಎಂದಳು. ಓ ಪರೀಕ್ಷಿದ್ರಾಜಾ! ಹೀಗೆ ರುಕ್ಮಿಣಿಯು ಭಯದಿಂದ ನಡುಗುತ್ತ, ದುಃಖದಿಂದ ಬಾಡಿದ ಮುಖವುಳ್ಳವಳಾಗಿ, ಸ್ಪಷ್ಟವಾಗಿ ಬಾಯೆತ್ತಿ ಮಾತಾಡುವುದಕ್ಕೆ ಸಾಧ್ಯವಿಲ್ಲದೆ, ಗದ್ಗದಸ್ವರದಿಂದ ಕೃಷ್ಣನ ಕಾಲುಗಳನ್ನು ಹಿಡಿದು, ದೈನ್ಯದಿಂದ ಪ್ರಾರ್ಥಿಸುತ್ತಿರಲು, ಪರಮದಯಾಳುವಾದ ಕೃಷ್ಣನು, ಅವಳ ಮಾತನ್ನು ನಿರಾಕರಿಸಲಾರದೆ, ಆ ರುಕ್ಮಿಯಲ್ಲಿದ್ದ ಕೋಪವನ್ನಡಗಿಸಿಕೊಂಡು ಸುಮ್ಮನಾದನು. “ಆದೇನು? ದುಷ್ಟನಾದ ಆ ರುಕ್ಮಿಯನ್ನು ಸುಮ್ಮನೆ ಬಿಡಲಾರದೆ, ಅವನು ಧರಿಸಿದ್ದ ವಸ್ತ್ರವನ್ನೇ ಕಿತ್ತು ಆದರಿಂದ ಅವನ ಕೈಕಾಲುಗಳನ್ನು ಬಿಗಿದು ಕಟ್ಟಿದನು. ಮತ್ತು ತಾನು ಹಿಡಿದಿದ್ದ ಕತ್ತಿಯಿಂದ ಅವನ ತಲೆ ಮತ್ತು ಮೂಸೆಗಳನ್ನು ಮುಪ್ಪಟ್ಟಿಯಾಗಿ ತೆಗೆದು ಅವನನ್ನು ವಿರೂಪಮಾಡಿಬಿಟ್ಟನು. ಇಷ್ಟರಲ್ಲಿ ಅತ್ತಲಾಗಿ ಯದುವೀರರು ಆನೆಯು ತಾವರಿಕೊಳವನ್ನು ಕಲಕುವಂತೆ, ತತ್ಪ್ರಸೈನ್ಯವನ್ನು ಉಲ್ಲೋಕಲಲ್ಲಿಲೋವಾಗಿ ಮಾಡಿ ಕೃಷ್ಣನಬಳಿಗೆ ಬಂದರು.

ಆಗ ಬಲರಾಮನು, ಅಲ್ಲಿ ನಾಚಿಕೆಯಿಂದ ತಲೆಯೆತ್ತಲಾರದೆ ಜೀವಜ್ಯವ ದಂತೆ ನಿಂತಿರುವ ರುಕ್ಮಿಯನ್ನು ನೋಡಿ ಕನಿಕರಗೊಂಡು, ಕೃಷ್ಣನು ಅವನ ಕೈಕಾಲುಗಳಿಗೆ ಬಿಗಿದಿದ್ದ ಕಟ್ಟುಗಳನ್ನು ತನ್ನ ಕೈಗಳಿಂದ ಬಿಚ್ಚಿ, ಕೃಷ್ಣನನ್ನು ನೋಡಿ ಹೀಗೆಂದು ಹೇಳುವನು. “ಕೃಷ್ಣಾ ನೀನು ಹೀಗೆ ಮಾಡಿದುದು ಸರಿಯಲ್ಲ! ಇದು ನಮಗೆ ಯೋಗ್ಯವಾದ ಕಾರ್ಯವಲ್ಲ. ಈತನು ನಮಗೆ ಬಂಧು ವಲ್ಲವೆ? ಇವನಿಗೆ ಹೀಗೆ ತಲೆವಿೂಸೆಗಳನ್ನು ವಪನಮಾಡಿ ವಿರೂಪಮಾಡಿದುದು ವಧಪ್ರಾಯವೇಹೊರತು ಬೇರೆಯಲ್ಲ. ನೀನು ಹೀಗೆ ಮಾಡಬಾರದಾಗಿತ್ತು.” ಎಂದು ಹೇಳಿ, ರುಕ್ಮಿಣಿಯನ್ನು ಕುರಿತು “ಅಮ್ಮ, ರುಕ್ಮಿಣಿ! ನಿನ್ನ ಅಣ್ಣನಿಗೆ ಈ ಅವಮಾನವುಂಟಾದುದಕ್ಕಾಗಿ ಮನಸ್ಸಿನಲ್ಲಿ ಚಿಂತಿಸಬೇಡ. ಕೃಷ್ಣನು ಉದ್ದೇಶಪೂರ್ವಕವಾಗಿ ಇದನ್ನು ಮಾಡಿದನೆಂದು ನಾವು ತಿಳಿಯಬಾರದು. ಮನುಷ್ಯನಿಗೆ, ಸುಖವಾಗಲಿ, ದುಃಖವಾಗಲಿ, ವಾನವಾಗಲಿ, ಅವಮಾನವಾಗಲಿ, ಅವನವನ ಕರ್ಮಾನುಸಾರವಾಗಿ ಬಂದು ಸೇರುವುದೇಹೊರತು, ಅದಕ್ಕೆ ಮತ್ತೊಬ್ಬರನ್ನು ಕಾರಣವಾಗಿ ತಿಳಿಯಬಾರದು. ಕೃಷ್ಣಾ! ಬಂಧುವಾದವನು ಕೊಲೆಗೆ ಅರ್ಹನಾಗಿದ್ದರೂ ಅವನನ್ನು ಕೊಲ್ಲುವುದು ಸರಿಯಲ್ಲ ಅವರವರ ತಪ್ಪಿಂದಲೇ ಅವರು ಹತಪ್ರಾಯರಾಗುವರು. ಅದಕ್ಕಾಗಿ ಬೇರೊಬ್ಬರು ಶಿಕ್ಷಿಸಬೇಕಾದುದಿಲ್ಲ ಅಪರಾಧಿಗಳನ್ನು ಮನ್ನಿಸಿ ಕಳುಹಿಸಬೇಕಾದುದೇ ಸಜ್ಜನರ ಧರ್ಮವು. ತಮ್ಮ ದೋಷದಿಂದಲೇ ಹತಪ್ರಾಯರಾಗಿರುವ ಇಂತವರನ್ನು ಕೊಲ್ಲುವುದಕ್ಕೆ ಯತ್ನಿಸುವುದು, ಸತ್ತವರನ್ನು ಕೊಲ್ಲುವುದಕ್ಕೆ ಹೋದಂತಾಗುವುದಿಲ್ಲವೆ?” ಎಂದು ಹೇಳಿ, ತಿರುಗಿ ರುಕ್ಮಿಣಿಯನ್ನು ನೋಡಿ “ಓ ಕುಮಾರೀ! ಲೋಕದಲ್ಲಿ ಕ್ಷತ್ರಿಯರಿಗೆ ಬ್ರಹ್ಮನಿಂದ ನಿಯಮಿತವಾದ ಧರ್ಮವೇ ಇದು! ಅವರು ಒಡಹುಟ್ಟಿದವರನ್ನಾದರೂ ಸಮಯಬಂದಾಗ ಕೊಲ್ಲದೆ ಬಿಡುವವರಲ್ಲ! ನಮ್ಮ ಕ್ಷತ್ರಿಯಕುಲಕ್ಕೆ ಈ ಭಯಂಕರವಾದ ಧರ್ಮವು ದೈವವಿಹಿತವಾಗಿರುವಾಗ, ಇದರಲ್ಲಿ ನಮ್ಮ ತಪ್ಪೇನಿರುವುದು? ಐಶ್ವರ್ಯಮದಾಂಧರಾದ ಕ್ಷತ್ರಿಯರು ರಾಜ್ಯಕ್ಕಾಗಿಯೂ, ಭೂಮಿಗಾಗಿಯೂ, ಧನಕ್ಕಾಗಿಯೂ, ಐಶ್ವರ್ಯಕ್ಕಾಗಿಯೂ, ತಾವೇ ವೀರರೆಂಬ ಅಭಿಮಾನಕ್ಕಾಗಿಯೂ, ತಮ್ಮ ಪರಾಕ್ರಮವನ್ನು ತೋರಿಸುವುದಕ್ಕಾಗಿಯೂ, ಅಥವಾ ಬೇರೆ ಯಾವ ಅಲ್ಪಕಾರಣಕ್ಕಾಗಿಯೂಕೂಡ, ತಮ್ಮ ಬಂಧುಗಳನ್ನು ಪರಾಭವಿಸುವರು. ಆದರೆ ನಾವು ಆರೀತಿಯಾಗಿ ಪ್ರವರ್ತಿಸಬಾರದಾಗಿತ್ತು ಓ! ರುಕ್ಮಿಣಿ ನಡೆದು ಹೋದುದಕ್ಕಾಗಿ ನೀನು ಚಿಂತಿಸಬಾರದು. ದೇಹಾತ್ಮಾಭಿಮಾನವುಳ್ಳ ಅಜ್ಞರಿಗಾದರೋ ತಮ್ಮ ಇಷ್ಟಜನರಿಗೆ


ಕ್ಷೇಮವನ್ನೂ ಬಯಸುವುದು ಸ್ವಭಾವಧರ್ಮವು. ಭಗವನ್ನಾಯಿಯಿಂದ ಮನುಷ್ಯರಿಗೆ ದೇಹಾಭಿಮಾನವು ಹುಟ್ಟಿ, ಅದರಿಂದ ತನಗೆ ಕೆಲವರು ಶತ್ರುಗಳೆಂದೂ ಕೆಲವರು ಮಿತ್ರರೆಂದೂ, ಕೆಲವರು ಉದಾಸೀನರೆಂದೂ ಭೇದಬುದ್ಧಿಯು ಜನಿಸುವುದು. ನೀನೂ ಆ ಅಜ್ಞರಂತೆಯೇ ಆಗುವೆಯಲ್ಲವೆ? ಮನುಷ್ಯನಿಗೆ ಇತರರಲ್ಲಿ ಶತ್ರುಮಿತ್ರರೆಂಬ ಭೇದಬುದ್ಧಿಯು, ಭಗವನ್ನಾಯಿಯಿಂದ ಕಲ್ಪಿತವಾದ ಮೋಹವೆಹೊರತು ವಾಸ್ತವವಲ್ಲ. ನಿಜವಾಗಿ ಶತ್ರುವಾವನು? ಮಿತ್ರನಾವನು? ಸಮಸ್ತ ಜೀವರಾಶಿಗಳಿಗೂ ಅಂತರಾತ್ಮನಾಗಿರತಕ್ಕವನು ಈಶ್ವರನೊಬ್ಬನೇ! ಆದುದರಿಂದ ಎಲ್ಲವನ್ನೂ ಈಶ್ವರಸ್ವರೂಪದಿಂದ ತಿಳಿಯಬೇಕು. ಆ ಸರ್ವೇಶ್ವರನು ಕಾಷ್ಠದಲ್ಲಿ ಅಗ್ನಿಯಂತೆ ಗೂಢವಾಗಿರುವನು. ಆಕಾಶದಂತೆ ಒಳಗೂ, ಹೊರಗೂ ವ್ಯಾಪಿಸಿರುವನು. ಹಾಗಿದ್ದರೂ ತಾನು ಸೇರಿರತಕ್ಕ ಆ ವಸ್ತುವಿನ ಗುಣದೋಷಗಳಿಗೆನಾತ್ರ ತಾನು ಗುರಿಯಾಗಲಾರನು, ಹೀಗೆ ಸರ್ವವ್ಯಾಪಿಯಾದ ಆ ಪರಮಾತ್ಮನಿಗೆ ಈ ಜಗತ್ತೆಲ್ಲವೂ ಶರೀರವಾಗಿರುವಾಗ, ಜಗತ್ತಿನಲ್ಲಿ ಒಬ್ಬರಿಗೊಬ್ಬರಿಗೆ ಈ ಶತ್ರುತ್ವಮಿತ್ರತ್ವಾದಿಭೇದವು ಹೇಗೆ ತಾನೇ ಸಂಭವಿಸುವುದು. ಪರಮಾತ್ಮನೊಬ್ಬನಿಗೆ ಶರೀರವಾಗಿರುವ ಈ ಪ್ರಪಂಚವನ್ನು ಬೇರೆಬೇರೆ ರೂಪದಿಂದ ತಿಳಿಯುವುದು ಕೇವಲಬುದ್ಧಿಮೋಹವಲ್ಲದೆ ಬೇರೆಯಲ್ಲ. ದೇಹವೆಂಬುದು ಭೂಮಿ ಮೊದಲಾದ ಪಂಚಭೂತಗಳಿಂದ ಲೂ, ಗಂಧ ಮೊದಲಾದ ಆ ಪಂಚಭೂತಗುಣಗಳಿಂದಲೂ, ಇಂದ್ರಿಯಗಳಿಂದಲೂ ಏರ್ಪಟ್ಟಿರುವುದು. ಇದಕ್ಕೆ ಉತ್ಪತ್ತಿವಿನಾಶಗಳೆರಡೂ ಉಂಟು. ಆತ್ಮವಾದರೋ ನಿತ್ಯವಾದುದು. ಆ ಆತ್ಮನಿಗೆ ಪ್ರಕೃತಿಯಿಂದಲೇ ದೇಹಸಂಬಂಧವಾಗುವುದು. ಅದರಿಂದ ಜೀವಾತ್ಮನು ಜರಾಮರಣರೂಪವಾದ ಸಂಸಾರದಲ್ಲಿ ತೋಳುುತ್ತಿರುವನು. ಅಮ್ಮ ರುಕ್ಕಿಣಿ! ಜೀವನಿಗಿರುವಂತೆ ಪರಮಾತ್ಮನಿಗೆ ಅಸತ್ತಾದ ದೇಹದೊಡನೆ ಸಂಬಂಧವಾಗಲಿ, ವಿಯೋಗವಾಗಲಿ ಉಂಟಾಗಲಾರದು. ಏಕೆಂದರೆ, ಆ ದೇಹದ ಉತ್ಪತ್ತಿಗಾಗಲಿ, ಅದಕ್ಕೆ ಜೀವನೊಡನೆ ಸಂಬಂಧವಿಲ್ಲವೆಂದೂ, ಆ ದೇಹದ ಉತ್ಪತ್ತಿಗಾಗಲಿ, ಪರಮಾತ್ಮನ ಸಂಕಲ್ಪವೇ ಮೂಲವು. ಇವು ಆ ಪರಮಾತ್ಮನ ಇಚ್ಛಾನುಸಾರವಾಗಿಯೇ ನಡೆಯಬೇಕಾದುದರಿಂದ, ಅವನನ್ನು ಕಟ್ಟಿಡಲಾರವು. ಸೂರ್ಯನು ನೇ ತ್ರೇಂದ್ರಿಯವನ್ನು ಪ್ರಕಾಶಗೊಳಿಸತಕ್ಕವನಾಗಿಯೂ ಆ ಇಂದ್ರಿಯಕ್ಕೆ ಕಾಣತಕ್ಕ ರೂಪವನ್ನು ತೋರಿಸತಕ್ಕವನಾಗಿಯೂ ಇದ್ದರೂ, ತಾನು ದೂರಸ್ಥನಾಗಿ, ಅದರ ಸಂಬಂಧವಿಲ್ಲದಿರುವಂತೆ, ಪರಮಾತ್ಮನು ತನ್ನ ಸಂಕಲ್ಪದಿಂದಲೇ ಈ ದೇಹವನ್ನು ನಡೆಸತಕ್ಕವನಾಗಿದ್ದರೂ, ದೂರದಲ್ಲಿರುವವನಂತೆ,


ಅದರ ಸಂಬಂಧದಿಂದಂತಾದ ದೋಷಕ್ಕೆ ತಾನು ಭಾಗಿಯಾಗುವವನಲ್ಲ. ಚಂದ್ರನ ಕಳೆಗಳಿಗೆಮಾತ್ರವೇ ವೃದ್ಧಿಕ್ಷಯಗಳೇಹೊರತು ಚಂದ್ರನಿಗಲ್ಲ. ಅದರಂತೆಯೇ ಈ ದೇಹಕ್ಕೆಮಾತ್ರವೇ ಜನ್ಮ, ಯಾವನ, ವಾರ್ಧಕ ಮೊದಲಾದ ವಿಕಾರವೂ ಇಲ್ಲ! ಚಂದ್ರನಿಗೆ ತನ್ನ ಕಳೆಗಳೆಲ್ಲವೂ ಸಂಪೂರ್ಣವಾಗಿ ಕಂಡಿಹೋಗುವುದೇ ಆಮಾವಾಸ್ಯೆಯೆನಿಸುವುದಲ್ಲವೆ? ಹಾಗೆಯೇ ಆತ್ಮನಿಗೆ ದೇಹನಾಶವೇ ಮರಣವೇಹೊರತು ಅದರಲ್ಲಿ ಆ ಜೀವನ ಸ್ವರೂಪಕ್ಕೇನೂ ಹಾನಿಯಿಲ್ಲ. ಸ್ವಪ್ನ ಪದಾರ್ಥಗಳೆಲ್ಲವೂ ಅಸ್ಥಿರವಾಗಿದ್ದರೂ, ಕನಸನ್ನು ಕಾಣುವ ಪುರುಷನು, ಆ ಸ್ವಪ್ನವಿಷಯಗಳೆಲ್ಲವನ್ನೂ ಸ್ಥಿರಬುದ್ಧಿಯಿಂದಲೇ ಅನುಭವಿಸುವಂತೆ, ಮನುಷ್ಯನು ಎಚ್ಚರಗೊಂಡಿರುವಾಗಲೂ ಈ ಲೌಕಿಕವಾದ ವಿಷಯಭೋಗಗಳನ್ನು ನಿಜವೆಂದೇ ತಿಳಿದು ಸಂತೋಷಿಸುತ್ತಿರುವನು. ಈ ಬುದ್ಧಿಯು ಬಿಟ್ಟುಹೋಗುವವರೆಗೆ ಸಂಸಾರವು ತಪ್ಪಿದುದಲ್ಲ! ಈ ತತ್ವವನ್ನು ತಿಳಿದು ಎಚ್ಚರಗೊಂಡವನಿಗೆ, ಆ ಸಂಸಾರವೆಂಬುದು ತಾನಾಗಿಯೇ ಬಿಟ್ಟುಹೋಗುವುದು. ಆದುದರಿಂದ ಓ ರುಕ್ಕಿಣಿ! ಅಜ್ಞಾನ ಜನ್ಯವಾಗಿ, ಮನಸ್ಸನ್ನು ಸಂಕಟಗೊಳಿಸತಕ್ಕ ಈ ದುಃಖವನ್ನೂ, ಇತರರು ತನ್ನವರೆಂಬ ಶತ್ರುಮಿತ್ರಭಾವವನ್ನು ಹುಟ್ಟಿಸತಕ್ಕ ಮೋಹವನ್ನೂ, ನೀನು ಬಿಟ್ಟುಬಿಡಬೇಕು. ಈ ಜಗತ್ತೆಲ್ಲವೂ ಆ ಪರಮಾತ್ಮನೊಬ್ಬನಿಗೆ ಶರೀರವೆಂಬ ತತ್ವಜ್ಞಾನದಿಂದ, ನೀನು ಮನಸ್ಸಮಾಧಾನವನ್ನು ತಂದುಕೊಳ್ಳಬೇಕು” ಎಂದನು. ಹೀಗೆ ಬಲರಾಮನು ಹೇಳಿದ ತತ್ಪೋಪದೇಶವನ್ನು ಕೇಳಿ ರುಕ್ಕಿಣಿಯು ಮನಸ್ಸಿಗೆ ಸಮಾಧಾನವನ್ನು ತಂದುಕೊಂಡಳು. ಆಗ ರುಕ್ಕಿಯು, ತನ್ನ ತೇಜಸ್ಸೂ, ಬಲವೂ, ಶತ್ರುಗಳಿಂದ ನಷ್ಟವಾದುದಕ್ಕಾಗಿ ನಾಚಿಗೆಯಿಂದ ತಲೆಯೆತ್ತಲಾರದೆ, ಜೀವಚ್ಛವದಂತಾಗಿ, ಯಾರಿಗೂ ತನ್ನ ವಿರೂಪವನ್ನು ತೋರಿಸಲಾರದೆ, ಭೋಜಕಟವೆಂಬ ಒಂದಾನೊಂದು ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡುತ್ತಿದ್ದನು. ಇವನು ತನ್ನ ಪಟ್ಟಣ ಪ್ರವೇಶವನ್ನು ಮಾಡದಿರುವುದಕ್ಕೆ, ತನಗುಂಟಾದ ಅವಮಾನವೊಂದುಮಾತ್ರವೇ ಕಾರಣವಲ್ಲ. ಹಿಂದೆ ಅವನು ಹೊರಟಾಗ, ತಾನು ಯುದ್ಧದಲ್ಲಿ ಕೃಷ್ಣನನ್ನು ಕೊಲ್ಲದೆ, ತನ್ನ ತಂಗಿಯನ್ನು ಕರೆತಾರದೆ ಕುಂಡಿನಪುರಕ್ಕೆ ತಿರುಗಿ ಕಾಲಿಡುವವನಲ್ಲವೆಂದು ಪ್ರತಿಜ್ಞೆ ಮಾಡಿಬಂದವನಾದುದರಿಂದ, ಅಲ್ಲಿನ ಜನಗಳಿಗೆ ಮುಖವನ್ನು ತೋರಿಸಲಾರದೆ ಈ ಭೋಜಕಟದಲ್ಲಿಯೇ ನಿಂತು, ಕೃಷ್ಣನಮೇಲೆ ಕೋಪದಿಂದ ಕುದಿಯುತ್ತಿದ್ದನು.



—೪೪ ರುಕ್ಮಿಣೀ ವಿವಾಹಘಟ್ಟವು —

ಇತ್ತಲಾಗಿ ಕೃಷ್ಣನು ರುಕ್ಮಿಣಿಯನ್ನು ರಥದಮೇಲೆ ಕುಳ್ಳಿರಿಸಿಕೊಂಡು ಬರುವಾಗ, ತನ್ನನ್ನಿದರಿಸಿದ ಕ್ಷತ್ರಿಯರೆಲ್ಲರನ್ನೂ ಕ್ಷಣಮಾತ್ರದಲ್ಲಿ ಜಯಿಸಿದ ದ್ವಾರಕಾಪುರಿಗೆ ಬಂದು, ಅಲ್ಲಿ ಶಾಸ್ತ್ರೋಕ್ತವಾಗಿ ರುಕ್ಮಿಣಿಯನ್ನು ವಿವಾಹ ಮಾಡಿಕೊಂಡನು. ಆಗ ಅಲ್ಲಿನ ಪುರವಾಸಿಗಳೆಲ್ಲರೂ ಮನೆಮನೆಗಳಲ್ಲಿಯೂ ಆ ಕೃಷ್ಣನ ವಿವಾಹಮಹೋತ್ಸವವನ್ನು ಕೊಂಡಾಡುತ್ತಿದ್ದರು. ಅಲ್ಲಿನ ಸ್ತ್ರೀಪುರುಷರೆಲ್ಲರೂ ಕೃಷ್ಣನಲ್ಲಿಯೇ ನಟ್ಟಮನಸ್ಸುಳ್ಳವರಾಗಿ, ತಮ್ಮತಮ್ಮ ಶಕ್ತ್ಯನುಸಾರವಾಗಿ ಉತ್ಸವಗಳನ್ನು ನಡೆಸಿದರು. ಹೆಂಗಸರು, ಮಕ್ಕಳು, ಮೊದಲಾಗಿ ಆಬಾಲ ವೃದ್ಧರೂ ವಸ್ತ್ರಾಭರಣಗಳಿಂದ ದೇಹವನ್ನಲಂಕರಿಸಿಕೊಂಡು, ವಧೂವರಿಗೆ ಕೈಕಾಣಿಕೆಗಳನ್ನು ತಂದೊಪ್ಪಿಸಿದರು. ಒಂದೊಂದುಮನೆಯ ಬಾಗಿಲುಗಳೂ ಇಂದ್ರಧ್ವಜಗಳಿಂದಲೂ, ರತ್ನತೋರಣಗಳಿಂದಲೂ, ಚಿತ್ರವಿಚಿತ್ರನಾದ ಪುಷ್ಪಮಾಲಿಕೆಗಳಿಂದಲೂ, ವಸ್ತ್ರಗಳಿಂದಲೂ ಅಲಂಕರಿಸಲ್ಪಟ್ಟಿದ್ದುವು. ಒಂದೊಂದು ಮನೆಯ ಬಾಗಿಲಲ್ಲಿಯೂ, ಅರಳು, ದೀಪ, ಧೂಪ, ಪೂರ್ಣಕುಂಭಗಳೇ ಮೊದಲಾದ ಮಂಗಳಾಲಂಕಾರಗಳು ಕಂಗೊಳಿಸುತ್ತಿದ್ದುವು. ಮತ್ತು ಈ ರುಕ್ಮಿಣೀಕಲ್ಯಾಣೋತ್ಸವಕ್ಕಾಗಿ ದೇಶದೇಶದಿಂದ ಬಂದಿದ್ದ ರಾಜರ ಮದದಾನೆಗಳು ಎಡೆಬಿಡದೆ ಬೀದಿಯಲ್ಲಿ ಸಂಚರಿಸುತ್ತ, ತಮ್ಮ ಮದಜಲದಿಂದ ಆ ಪಟ್ಟಣದ ಬೀದಿಗಳೆಲ್ಲವನ್ನೂ ಮದವಾಸನೆಯಿಂದ ಘಮಘಮಿಸುತ್ತಿದ್ದುವು. ಒಂದೊಂದುಮನೆಯ ಬಾಗಿಲಲ್ಲಿಯೂ, ಬಾಳೆಯ ಕಂಬಗಳೂ, ಅಡಿಕೆಯ ಕೊನೆಗಳೂ ಕಂಗೊಳಿಸುತ್ತಿದ್ದುವು. ಮತ್ತು ಆ ಪುರವೀಧಿಗಳಲ್ಲಿ, ಕುರು, ಸೃಂಜಯ, ಕೇಕೆಯ, ವಿದರ್ಭ, ಯದು, ಕುಂತಿ, ದೇಶಾಧಿಪತಿಗಳಾದ ರಾಜರು, ಸಂತೋಷಸಂಭ್ರಮಗಳಿಂದ ಸುತ್ತುತ್ತಿದ್ದರು. ಶ್ರೀಕೃಷ್ಣನು ರುಕ್ಮಿಣಿಯನ್ನು ಕರೆತಂದು ವಿವಾಹಮಾಡಿಕೊಂಡ ಸಂಗತಿಯನ್ನು, ಅಲ್ಲಲ್ಲಿ ಬ್ರಾಹ್ಮಣರು ಸಂತೋಷದಿಂದ ಕೊಂಡಾಡುತ್ತಿರುವುದನ್ನು ಕೇಳಿ, ಅನೇಕರಾಜರೂ, ರಾಜಕನ್ಯೆಯರೂ ಆ ಕೃಷ್ಣನ ಸಾಹಸವನ್ನು ಕುರಿತು ಆಶ್ಚರ್ಯಪಡುತ್ತಿದ್ದರು. ದ್ವಾರಕಾವಾಸಿಗಳೆಲ್ಲರೂ ಭಗವದಂಶಭೂತನಾದ ಕೃಷ್ಣನಿಗೂ, ಲಕ್ಷ್ಮೀಸ್ವರೂಪಿಯಾದ ರುಕ್ಮಿಣಿಗೂ ನಡೆದ ವಿವಾಹೋತ್ಸವವನ್ನು ಕೇಳಿ ಪರಮಾನಂದಭರಿತರಾಗಿದ್ದರು.



 ಪ್ರದ್ಯುಮ್ನ ಜನನವು.  
 ಶಂಭರಾಸುರವಧವು.
 


ಓ ಪರೀಕ್ಷಿದ್ರಾಜಾ! ಪೂರ್ದದಲ್ಲಿ ರುದ್ರನ ಫಾಲನೇತ್ರದಿಂದ ದಗ್ಧನಾದ ಕಾಮದೇವನು ವಾಸುದೇವಾಂಶದವನು. ಆಗ ದಗ್ಧವಾದ ತನ್ನ ದೇಹವನ್ನು ತಿರುಗಿ ಪಡೆಯುವುದಕ್ಕಾಗಿ. ಆ ವಾಸುದೇವನನ್ನೇ ಮರೆಹೂಕ್ಕು ಪ್ರಾರ್ಥಿಸಿದನು. ಅದರ ಮೇಲೆ ಆ ಕಾಮನೇ ಭಗವಂತನ ಸಂಕಲ್ಪದಿಂದ ರುಕ್ಮಿಣೀದೇವಿಯಲ್ಲಿ ಪ್ರದ್ಯುಮ್ನನೆಂಬ ಹೆಸರಿನಿಂದ ಕೃಷ್ಣನಿಗೆ ಮಗನಾಗಿ ಹುಟ್ಟಿ, ರೂಪಾದಿಗುಣಗಳಲ್ಲಿ ತನ್ನ ತಂದೆಯಾರ ಕೃಷ್ಣನಿಗೆ ಸಮಾನನಿಸಿಕೊಂಡಿದ್ದನು. ಈ ಪ್ರದ್ಯುಮ್ನನು ಹುಟ್ಟಿ ಹತ್ತುದಿನವಸಗಳು ಕಳೆಯುವುದಕ್ಕೆ ಮೊದಲೇ ಶಂಬರನೆಂಬ ರಾಕ್ಷಸನೊಬ್ಬನು, ಆತನು, ತನಗೆ ಶತ್ರುವಾಗುವನೆಂದು ನಾರದನ ಮುಖದಿಂದ ತಿಳಿದು, ಆಗಲೇ ಶತ್ರುಶೇಷವನ್ನಡಗಿಸಿ ಬಿಡಬೇಕೆಂದು, ಆ ಶಿಶುವನ್ನು ರೂಪಾಂತರದಿಂದ ಕದ್ದುಯ್ದು, ಸಮುದ್ರದಲ್ಲಿ ಬಿಸುಟ್ಟು, ತನ್ನವನಿಗೆ ಹೊರಟುಹೋದನು. ಆ ಸಮುದ್ರದಲ್ಲಿದ್ದ ಬಲಿಷ್ಠವಾದ ಒಂದಾನೊಂದು ಮೀನು. ಆ ಮಗುವನ್ನು ನಂಗಿ ಬಿಟ್ಟಿತು. ಬೆಸ್ತರು ಮೀನುಗಳನ್ನು ಹಿಡಿಯುವುದಕ್ಕಾಗಿ ಬಲೆಯನ್ನು ಬೀಸಿದಾಗ, ಬೇರೆ ಮೀನುಗಳ ಗುಂಪಿನಲ್ಲಿ ಆ ದೊಡ್ಡ ಮತ್ಸ್ಯವೂ ಅವರ ಬಲೆಗೆ ಸಿಕ್ಕಿಬಿದ್ದಿತು. ಆ ಬೆಸ್ತರು ತಮ್ಮ ರಾಜನಾದ ಶಂಬರನಿಗೆ ಆ ಮೀನನ್ನು ಕಾಣಕೆಯಾಗಿ ತಂದೊಪ್ಪಿಸಿದರು. ಅಡಿಗೆಯವರು ಅದನ್ನು ಪಾಕಮಾಡುವುದಕ್ಕಾಗಿ ಕೊಡಲಿಯಿಂದ ಕಡಿಯುತ್ತಿರುವಾಗ, ಆ ಮೀನಿನ ಗರ್ಭದಲ್ಲಿ ಅದ್ಭುತರೂಪವುಳ್ಳ ಆ ಶಿಶುವು ಅವರ ಕಣ್ಣಿಗೆ ಕಾಣಿಸಿತು. ಒಡನೆಯೇ ಅವರು ಆ ಶಿಶುವನ್ನು ತಂದು, ಶಂಬರನ ಅಂತಃಪುರದಲ್ಲಿ ಸೆರೆಹಿಡಿಯಲಪ್ಪಟ್ಟು ಗೌಡಿಯ ಕೆಲಸದಲ್ಲಿದ್ದ ಮಾಯಾವತಿಯ ಕೈಗೆ ತಂದುಕೊಟ್ಟರು, ಓ! ಪರೀಕ್ಷಿದ್ರಾಜಾ ಆ ಮಾಯಾವತಿಯೆಂಬವಳೇ ಹಿಂದೆ ಮನ್ಮಥಪತ್ನಿಯಾಗಿದ್ದ ರತಿದೇವಿ! ಶಂಬರನು ಅವಳನ್ನು ಸೆರೆಹಿಡಿದುತಂದು, ತನ್ನ ಅಡಿಗೆಯ ಮನೆಯಲ್ಲಿ ಗೌಡಿಯನ್ನಾಗಿ ನಿಯಮಿಸಿದ್ದನು. ಆಗ ಮಾಯಾವತಿಯು, ಆ ಮಗುವನ್ನು ನೋಡಿ ಅಶ್ಚರ್ಯದಿಂದ “ಎನಿದು? ಈ ಶಿಶುವಿನಲ್ಲಿ ನನ್ನ ಪತಿಯ ಲಕ್ಷಣಗಳೆಲ್ಲವೂ ಕಾಣುತ್ತಿರುವುದಲ್ಲಾ! ಹಿಂದೆ ರುದ್ರನ ಫಾಲನೇತ್ರದಿಂದ ದಗ್ಧನಾದ ನನ್ನ ಪತಿಯೇ ಹೀಗೆ ಹುಟ್ಟಿರಬಹುದೆ” ಎಂದು ಮನಸ್ಸಿನಲ್ಲಿ ಶಂಕಿಸುತ್ತಿರುವಾಗ, ನಾರದನು ಬಂದು, ಆ ಶಿಶುವಿನ ಪೂರ್ವೋತ್ತರಗಳೆಲ್ಲವನ್ನೂ ತಿಳಿಸಿ, ಈಗ ಆ ಶಿಶುವು ಆಮೀನಿನ ಗರ್ಭದಲ್ಲಿ ಸಿಕ್ಕುವುದಕ್ಕೆ ಕಾರಣವನ್ನೂ ವಿವರ

ಸಿದನು. ಆಕೆಯು ನಾರದನಿಂದ ಆ ಶಿಶುವಿನ ಪೂರ್ವವೃತ್ತಾಂತವನ್ನು ಕೇಳಿದ ಮೇಲೆ, ಅವನೇ ಪೂರ್ವಜನ್ಮದಲ್ಲಿ ತನ್ನ ಪತಿಯೆಂದು ತಿಳಿದು, ಅತಿಪ್ರೀತಿಯಿಂದ ಘೋಷಿಸುತ್ತಿದ್ದಳು. ಕ್ರಮಕ್ರಮವಾಗಿ ಆ ಶಿಶುವಿಗೆ ಯೌವನವುಂಟಾಯಿತು. ಅವನ ರೂಪವು ನೋಡಿದ ಸ್ತ್ರೀಯರೆಲ್ಲರಿಗೂ ಮೋಹಕರವಾಗಿತ್ತು. ಕಮಲದಳದಂತಿರುವ ಕಣ್ಣುಗಳಿಂದಲೂ, ಅಜಾನುಬಾಹುಗಳಿಂದಲೂ, ಲೋಕೈಕಸುಂದರನಾದ ಆ ತರುಣನನ್ನು ನೋಡಿ, ಮಾಯಾವತಿಯು, ಅವನಲ್ಲಿಯೇ ಪತಿಭಾವವನ್ನಿಟ್ಟು, ಲಜ್ಜಾವಿಶಿಷ್ಟವಾದ ಮಂದಹಾಸದಿಂದಲೂ, ಪ್ರೀತಿಸೂಚಕವಾದ ಹುಬ್ಬಿನಾಟಗಳಿಂದಲೂ ಅವನಲ್ಲಿ ಮೋಹವನ್ನು ತೋರಿಸುತ್ತ, ಅವನೊಡನೆ ದೇಹಾಲಿಂಗನಸೌಖ್ಯವನ್ನು ಬಯಸುತ್ತಿದ್ದಳು.

ಆಗ ತರುಣನಾದ ಆ ಪ್ರದ್ಯುಮ್ನನು, ಆಕೆಯನ್ನು ಕುರಿತು, “ಅಮ್ಮಾ! ಇದೇನಿದು? ನಿನ್ನ ಬುದ್ಧಿಯು ಹೀಗೆ ವಿಪರೀತವಾಗಿ ಪರಿಣಮಿಸಿರುವುದು? ಬಾಲ್ಯದಿಂದಲೂ ನೀನು ನನ್ನನ್ನು ತಾಯಿಯಂತೆ ಘೋಷಿಸಿದವಳಲ್ಲವೆ ಈಗ ಆ ಮಾತೃಭಾವವನ್ನು ಬಿಟ್ಟು, ಕಾಮಾತುರರಾದ ಸ್ತ್ರೀಯರಂತೆ ನಡೆಯುತ್ತಿರುವೆಯಲ್ಲಾ!” ಎಂದನು. ಅದಕ್ಕಾ ರತಿಯು “ಓ ಸೌಮ್ಯಾ! ನೀನು ಸಾಕ್ಷಾತ್ನಾರಾಯಣನ ಪುತ್ರನು. ನೀನು ಹುಟ್ಟಿದ ಹತ್ತದಿನಗಳೊಳಗಾಗಿಯೇ ಶಂಬರನು ನಿನ್ನನ್ನು ಸಮುದ್ರದಲ್ಲಿ ಬಿಸುಟನು. ಅಲ್ಲಿದ್ದ ಒಂದಾನೊಂದು ಮತ್ಸ್ಯವು ನಿನ್ನನ್ನು ನುಂಗಿತು. ಆ ಮತ್ಸ್ಯವನ್ನು ಬೆಸ್ತರು ಈ ಶಂಬರನಿಗೆ ತಂದೊಪ್ಪಿಸಿದರು. ಅದರ ಗರ್ಭದಿಂದ ನೀನು ಸಿಕ್ಕಿದೆ. ಆದರೇನು? ಪೂರ್ವಜನ್ಮದಲ್ಲಿ ನೀನೇ ಕಾಮದೇವನು. ನಾನೇ ನಿನ್ನ ಪತ್ನಿಯಾದ ರತಿಯು. ಓ, ಭದ್ರಾ! ಈ ಶಂಬರನು ನಿನಗೆ ಅಜನ್ಮಶತ್ರುವಾಗಿರುವನು. ಇವನು ಎಂತವರಿಗೂ ದುರ್ಜಯನಾಗ ವಿರೂಪದಿಂದ ಬೀಗಿ ಬೆರಿಯುತ್ತಿರುವನು. ಈತನು ಅನೇಕಮಾಯೆಗಳನ್ನು ಬಲ್ಲವನು. ಆದುದರಿಂದ ಈಗ ನೀನೂ ಅವನಿಗೆ ತಕ್ಕ ಮಾಯೆಗಳನ್ನೇ ಉಪಯೋಗಿಸಿ, ಅವನನ್ನು ಕೊಲ್ಲುವ ಪ್ರಯತ್ನವನ್ನು ಮಾಡು. ಅತ್ತಲಾಗಿ ನಿನ್ನ ಹೆತ್ತತಾಯಿಯಾದ ರುಕ್ಮಿಣಿಯು ನಿನ್ನನ್ನು ಕಾಣದೆ, ಕರುವನ್ನು ಕಳೆದುಕೊಂಡ ಹೆಣ್ಣುಜಿಂಕೆಯಂತೆ ಪರಿತಪಿಸುತ್ತ, ಪುತ್ರಸ್ನೇಹದಿಂದ ಕುದಿಯುತ್ತಿರುವಳು. ಆದುದರಿಂದ ಈಗಲೇ ನೀನು ನಿನ್ನ ಶತ್ರುವನ್ನು ಕೊಂದು, ನಿನ್ನ ತಾಯಿಗೆ ಸಂತೋಷವನ್ನುಂಟುಮಾಡು” ಎಂದಳು. ಹೀಗೆಂದು ಹೇಳಿ ಅಮಾಯಾವತಿಯು, ಮಹಾತ್ಮನಾದ ಆ ಪ್ರದ್ಯುಮ್ನನಿಗೆ, ಇತರಸಮಸ್ತಮಾಯೆಗಳನ್ನೂ

ನಿಗ್ರಹಿಸತಕ್ಕ ಮಹಾಮಾಯೆಯೆಂಬ ಒಂದು ವಿದ್ಯೆಯನ್ನು ಉಪದೇಶಿಸಿದಳು. ಒಡನೆಯೇ ಪ್ರದ್ಯುಮ್ನನು, ಶಂಬರನ ಬಳಿಗೆ ಹೋಗಿ ಆತನಿಗೆ ಕಿವಿಯಿಂದ ಕೇಳಬಾರದ ನಿಂದಾವಾಕ್ಯಗಳಿಂದ ಕೋಪವನ್ನು ಹೆಚ್ಚಿಸಿ ಯುದ್ಧಕ್ಕಾಗಿ ಕರೆದನು. ಹೀಗೆ ಕ್ರೂರವಾಕ್ಯಗಳಿಂದ ತಿರಸ್ಕರಿಸಲ್ಪಟ್ಟ ಆ ಶಂಬರನು, ಕಾಲಿಂದ ಮೆಟ್ಟಿದ ಸರ್ಪದಂತೆ ಕೋಪದಿಂದ ಬುಸುಗುಟ್ಟುತ್ತ, ಕೆಂಪೇರಿದ ಕಣ್ಣಾಲೆಗಳುಳ್ಳವನಾಗಿ, ಗದೆಯನ್ನು ಗಿರುಗಿರನೆ ತಿರುಗಿಸಿ, ಪ್ರದ್ಯುಮ್ನನಮೇಲೆ ಪ್ರಯೋಗಿಸಿ, ವಜ್ರಘಾತಕ್ಕೆ ಸದ್ಭವಾದ ಸಿಂಹನಾದದಿಂದ ಗರ್ಜಿಸಿದನು. ಇಷ್ಟರಲ್ಲಿಯೇ ಪ್ರದ್ಯುಮ್ನನು, ತನ್ನ ಕೈಯಲ್ಲಿದ್ದ ಗದೆಯಿಂದ ಆ ಶಂಬರನ ಗದೆಯನ್ನು ಎರಡು ತುಂಡಾಗಿ ಕತ್ತರಿಸಿ, ಸಿಂಹನಾದದೊಡನೆ ಅದೇಗದೆಯನ್ನು ಶಂಬರನಮೇಲೆಯೂ ಪ್ರಯೋಗಿಸಿದನು. ಇಷ್ಟರಲ್ಲಿ ಶಂಬರನು, ಮಯನಿಂದ ತನಗೆ ಉಪದೇಶಿಸಲ್ಪಟ್ಟ ದೈತ್ಯಮಾಯೆಯನ್ನು ಹಿಡಿದು, ಕಣ್ಮರೆಯಾಗಿ ಆಕಾಶಕ್ಕೆ ಹಾರಿ, ಅಲ್ಲಿಂದ ಪ್ರದ್ಯುಮ್ನನ ಮೇಲೆ ಶಿಲಾವರ್ಷವನ್ನು ಕರೆಯಲಾರಂಭಿಸಿದನು. ಆಗ ತನ್ನ ಮೇಲೆ ಬೀಳುತ್ತಿರುವ ಶಿಲಾವರ್ಷವನ್ನು ತಡೆಯಲಾರದೆ. ಕೇವಲಸತ್ಯಗುಣಪ್ರಚುರವಾಗಿ, ಸಮಸ್ತಮಾಯೆಗಳನ್ನೂ ನಿಗ್ರಹಿಸತಕ್ಕ ಮಹಾವಿದ್ಯೆಯೆಂಬ ತನ್ನ ಮಾಯೆಯನ್ನು ಪ್ರಯೋಗಿಸಿದನು. ಇದರಿಂದ ಶಂಬರನು ಪ್ರಯೋಗಿಸಿದ್ದ ದೈತ್ಯಮಾಯೆಯು ಅಡಗಿಹೋಯಿತು. ಆಗ ಶಂಬರನು, ಮೊದಲಿಗಿಂತಲೂ ಅಧಿಕವಾದ ಕೋಪಾವೇಶದಿಂದ, ಗುಹ್ಯಕ, ಗಂಧರ್ವ, ಪಿಶಾಚ, ಉರಗ, ರಾಕ್ಷಸಜಾತಿಗಳಿಗೆ ಸಂಬಂಧಪಟ್ಟ ಬೇರೆಬೇರೆ ನೂರಾರು ಮಾಯೆಗಳನ್ನು ಪ್ರಯೋಗಿಸಲಾರಂಭಿಸಿದನು. ಅವೆಲ್ಲವನ್ನೂ ಪ್ರದ್ಯುಮ್ನನು ಮಾಯಾವತಿಯಿಂದ ತನಗೆ ಉಪದೇಶಿಸಲ್ಪಟ್ಟ ಮಹಾವಿದ್ಯೆಯೆಂಬ ಮಾಯೆಯಿಂದ ಕ್ಷಣಮಾತ್ರದಲ್ಲಿ ನಿಗ್ರಹಿಸುತ್ತ ಬಂದನು. ಹೀಗೆ ಶಂಬರನ ಮಾಯಾಬಲವೆಲ್ಲವೂ ಮುರಿದ ಮೇಲೆ, ಪ್ರದ್ಯುಮ್ನನು ತೀಕ್ಷ್ಣವಾದ ಒಂದಾನೊಂದು ಖಡ್ಗವನ್ನು ಕೈಗೆತ್ತಿಕೊಂಡು, ಕೆಂಪು ಮೊಸೆಗಳುಳ್ಳ ಆ ಶಂಬರನ ತಲೆಯನ್ನು ಕಿರೀಟಕುಂಡಲಗಳೊಡನೆ ಕತ್ತರಿಸಿ ಕೆಡಹಿದನು. ಒಡನೆಯೇ ದೇವತೆಗಳು ಪ್ರದ್ಯುಮ್ನನಮೇಲೆ ಪುಷ್ಪವರ್ಷವನ್ನು ಕರೆದರು. ಆಗ ಮಾಯಾಬಲದಿಂದ ಗಗನಸಂಚಾರಿಣಿಯಾಗಿ ನೋಡುತ್ತಿದ್ದ ಮಾಯಾವತಿಯು ಪ್ರದ್ಯುಮ್ನನನ್ನು ಆಕಾಶಮಾರ್ಗದಿಂದ ತನ್ನ ಪಟ್ಟಣಕ್ಕೆ ಕರೆತರುತ್ತಿದ್ದಳು. ಮಿಂಚಿನೊಡಗೂಡಿದ ಮೇಘದಂತೆ, ಆ ಪ್ರದ್ಯುಮ್ನನು ತನ್ನ ಭಾರ್ಗವ್ಯಾದ ಆಕೆಯೊಡನೆ ಆಕಾಶಮಾರ್ಗದಿಂದಲೇ ಬಂದು, ಅನೇಕ ಸ್ತ್ರೀರತ್ನಗಳಿಂದ ನಿಬಿಡವಾದ ತನ್ನ ಅಂತಃಪುರವನ್ನು ಪ್ರವೇಶಿಸಿದನು. ಆಗ ಆ ಪ್ರದ್ಯುಮ್ನನ.

ಸೌಂದರ್ಯವಿಲಾಸಗಳನ್ನು ಕೇಳಬೇಕೆ? ಮೇಘದಂತೆ ಶ್ಯಾಮಲವರ್ಣವಾದ ಮೈ! ನಡುವಿನಲ್ಲಿ ಹೊಂಬಣ್ಣದ ಪಟ್ಟಿಮಡಿ! ನೀಡಿದ ತೋಳುಗಳು! ಮುಗುಳ್ಳಗೆಯಿಂದ ಕೂಡಿದ ಮುಖದ ಸೊಗಸು! ಸುರುಳಿಗಟ್ಟಿದ ಮುಂಗುರುಳುಗಳಿಂದ ಚಿತ್ರಿಸಿದಂತೆ ಶೋಭಿಸುತ್ತಿರುವ ಹಣೆ! ಹೀಗೆ ಅಪೂರ್ವಸೌಂದರ್ಯವಿಶಿಷ್ಟನಾದ ಆ ಪ್ರದ್ಯುಮ್ನನನ್ನು ನೋಡಿದೊಡನೆ, ಅಲ್ಲಿದ್ದ ಅಂತಃಪುರಸ್ತ್ರೀಯ ರೆಲ್ಲರೂ ಆತನೇ ಕೃಷ್ಣನೆಂದು ಭ್ರಮಿಸಿ, ಲಜ್ಜೆಯಿಂದ ಅಲ್ಲಲ್ಲಿ ಆಡಗಿ ಕೊಂಡರು. ಆಮೇಲೆ ಆ ಸ್ತ್ರೀಯರು ಸ್ವಲ್ಪಸ್ವಲ್ಪವಾಗಿ ನಾಚಿಕೆಯನ್ನು ಬಿಟ್ಟು, ಅವನ ಮುಖವನ್ನು ಚೆನ್ನಾಗಿ ನೋಡಿದಾಗ ಕೆಲವು ವೈಲಕ್ಷಣ್ಯಗಳಿಂದ ಆತನು ಕೃಷ್ಣನಲ್ಲವೆಂದು ತಿಳಿಯಿತು. ಶ್ರೀವತ್ಸಕೌಸ್ತುಭಾದಿಚಿಹ್ನೆಗಳೊಂದೂ ಅವನಲ್ಲಿ ಕಾಣದಿರುವುದನ್ನೂ, ಅವನೊಡನೆ ಸುಂದರಾಂಗಿಯಾದ ಬೇರೊಬ್ಬ ಹೊಸಹೆಂಗಸು ಬಂದಿರುವುದನ್ನೂ ನೋಡಿ, ಅವರಿಗೆ ಆತನು ಕೃಷ್ಣನಲ್ಲವೆಂಬ ನಿಶ್ಚಯವೂ ಹುಟ್ಟಿತು ಎಲ್ಲರೂ ಅಶ್ಚರ್ಯದಿಂದ ನಗುತ್ತ ಮುಂದೆ ಬಂದರು. ರುಕ್ಮಿಣಿಯೂ ಮುಂದೆ ಬಂದಳು ಆ ಪುರುಷನನ್ನು ನೋಡಿದೊಡನೆ ರುಕ್ಮಿಣಿಗೆ ಯಾವುದೋ ಒಂದುವಿಧವಾದ ಪುತ್ರಸೇಹದಿಂದ ಸ್ತನಗಳಲ್ಲಿ ಹಾಲು ತೊರೆಯುಕ್ಕುತ್ತಿತ್ತು. ಆದರೆ ಮೇಲೆ ಆಕೆಗೆ ಹಿಂದೆ ತಾನು ಪ್ರಸವಿಸಿದ ಹತ್ತು ದಿನಗಳೊಳಗಾಗಿಯೇ ಕೈತಪ್ಪಿ ಹೋದ ಮಗುವಿನ ಸ್ಮರಣೆಯುಂಟಾಯಿತು! ಆಗ ಆ ರುಕ್ಮಿಣಿಯು ತನ್ನಲ್ಲಿ ತಾನು “ಆಹಾ! ಏನಿದು? ಈ ಪುರಷರತ್ನವಾವುದು? ಕಮಲನೇತ್ರನಾದ ಈ ಕುಮಾರನು ಯಾರ ಮಗನಾಗಿರಬಹುದು? ಇವನನ್ನು ಗರ್ಭದಲ್ಲಿ ಧರಿಸಿದ್ದ ಭಾಗ್ಯವತಿಯಾವಳೋ! ಇವನಿಗೆ ಈ ನಾರಿಮಣಿಯಲ್ಲಿ ಸಿಕ್ಕಿದಳು? ನಾನು ಪ್ರಸವಗೃಹದಲ್ಲಿದ್ದಾಗಲೇ ಯಾರೋ ಪಾಪಿಗಳು ನನ್ನ ಮಗನನ್ನು ಮಾಯೆಯಿಂದ ಸಾಗಿಸಿ ಬಿಟ್ಟರು. ಆ ಮಗುವು ಇದುವರೆಗೂ ಎಲ್ಲಿಯಾದರೂ ಬದುಕಿದ್ದಪಕ್ಷದಲ್ಲಿ, ಮನಸ್ಸಿನಲ್ಲಿಯೂ, ಆಕೃತಿಯಲ್ಲಿಯೂ, ರೂಪದಲ್ಲಿಯೂ ಇವನಂತೆಯೇ ಆಗಿರಬೇಕು. ಅದೂ ಹಾಗಿರಲಿ! ಇವನು ನನ್ನ ಮಗನಲ್ಲದಿದ್ದಪಕ್ಷದಲ್ಲಿಯೂ, ನನ್ನ ಪತಿಯಾದ ಶ್ರೀಕೃಷ್ಣನ ರೂಪಸಾದೃಶ್ಯವು ಇವನಲ್ಲಿ ತೋರುವುದಕ್ಕೆ ಕಾರಣವೇನು? ಅವಯವಸನ್ನಿವೇಶಗಳಿಂದಲೂ, ನಡೆ ನುಡಿಗಳಿಂದಲೂ, ಇವನು ನನ್ನ ಪತಿಯಾದ ಕೃಷ್ಣನನ್ನೇ ಹೋಲುತ್ತಿರುವನು. ಓಹೋ! ಇನ್ನು ಸಂದೇಹವೇಕೆ? ಕೃಷ್ಣಾಂತದಿಂದ ನನ್ನ ಗರ್ಭದಲ್ಲಿ ಹುಟ್ಟಿದ ಕುಮಾರನೇ ಇವನಾಗಿರಬೇಕು! ಇದರಲ್ಲಿ ಸಂದೇಹವೇ ಇಲ್ಲ. ನನಗೆ ಆ ಕಷ್ಟಕವಾಗಿ ಇವನಲ್ಲಿ

ಹುಟ್ಟಿದ ಪುತ್ರಸ್ತೋಹವೇ ಇ ದ ಕ್ಕೆ ಸೂಚಕವಾಗಿರುವುದು. ಇದಲ್ಲದೆ ಈಗ ನಿನಗ ಶುಭವನ್ನು ಸೂಚಿಸುವಂತೆ ಎಡದ ಭುಜವು ಅದುರುತ್ತಿರುವುದು.” ಎಂದು ಮನಸ್ಸಿನಲ್ಲಿ ನಾನಾವಿಧವಾಗಿ ಆಲೋಚಿಸುತ್ತಿರುವಾಗಲೇ, ದೇವಕೀವ ಸುದೇವರೊಡನೆ ಶ್ರೀಕೃಷ್ಣನೂ ಆ ಸ್ಥಳಕ್ಕೆ ಬಂದನು. ಸರ್ದಜ್ಞನಾದ ಆ ಭಗವಂತನಿಗೆ ಇಲ್ಲಿ ನಡೆದ ಅಂಶಗಳೆಲ್ಲವೂ ಜ್ಞಾನಗೋಚರವಾಗಿ ತಿಳಿದಿದ್ದರೂಕೂಡ, ಆಲ್ಲಿ ಕೃಷ್ಣನು ಏನೂ ತಿಳಿಯದವನಂತೆ ಸುಮ್ಮನೆ ನಿಂತಿದ್ದನು. ಈ ಕಾಲಕ್ಕೆ ಸರಿಯಾಗಿ ಅಲ್ಲಿಗೆ ಬಂದಿದ್ದ ನಾರದಮುನಿಯು, ಶಂಬರ ವೃತ್ತಾಂತವೇ ಮೊದಲಾದ ಪೂರ್ವೋತ್ತರಗಳೆಲ್ಲವನ್ನೂ ಆ ಅಂತಃಪುರಸ್ತ್ರೀಯರ ಮುಂದೆ ವಿವರವಾಗಿ ಹೇಳಿದನು. ಆಗ ಸ್ತ್ರೀಯರೆಲ್ಲರೂ ಅದನ್ನು ಕೇಳಿ ಅಶ್ಚರ್ಯ ಭರಿತರಾದರು. ಆಮೇಲೆ ಕ್ರಮವಾಗಿ ದೇವಕೀವಸುದೇವರೂ, ಬಲರಾಮ ಕೃಷ್ಣರೂ, ಅಂತಃಪುರಸ್ತ್ರೀಯರೂ, ರುಕ್ಮಿಣಿದೇವಿಯೂ, ಪತ್ತೀಸಮೇತ ನಾದ ತಮ್ಮ ಕುಮಾರನನ್ನು ಪ್ರೇಮದಿಂದ ಆಲಿಂಗಿಸಿ, ಸಂತೋಷಸಲ್ಲಾಪಗಳನ್ನು ನಡೆಸುತ್ತಿದ್ದರು. ದ್ವಾರಕಾವಾಸಿಗಳೆಲ್ಲರೂ ಈ ವೃತ್ತಾಂತವನ್ನು ಕೇಳಿ ಒಬ್ಬರಿಗೊಬ್ಬರು, “ಆಹಾ! ದೈವವ್ಯಾಪಾರವು ಅತಿವಿಚಿತ್ರವಾದುದು! ಸತ್ತವನು ಇಷ್ಟುದಿನಗಳಮೇಲೆ ಬದುಕಿ ಬಂದನಲ್ಲವೆ? ಎಂದು ಸಂತೋಷ ದಿಂದಲೂ, ಅಶ್ಚರ್ಯದಿಂದಲೂ ಸ್ತಬ್ಧರಾಗಿದ್ದರು. ಓ ಪರೀಕ್ಷಿದ್ರಾಜಾ! ಆ ಅಂತಃ ಪುರದಲ್ಲಿದ್ದ ಸ್ತ್ರೀಯರೆಲ್ಲರೂ ಮೊದಲು ಪ್ರದ್ಯುಮ್ನನ ರೂಪವನ್ನು ನೋಡಿ ಮೋಹಿತರಾದುದೇನೂ ಅಶ್ಚರ್ಯವಲ್ಲ. ಆ ಪ್ರದ್ಯುಮ್ನನು ಸರ್ವವಿಧ ದಲ್ಲೆಯೂ ಶ್ರೀಕೃಷ್ಣನನ್ನೇ ಹೋಲುತ್ತಿರುವನು. ಅವನನ್ನು ನೋಡಿದಾಗ ಎಂತವರಿಗಾದರೂ ಸಾಕ್ಷಾತ್ತಾಗಿ ಕೃಷ್ಣನೇ ಅವನೆಂಬ ಭ್ರಾಂತಿಯು ಹುಟ್ಟುವುದು ಹೀಗಿರುವಾಗ ಆ ಸ್ತ್ರೀಯರು ಅವನನ್ನು ಕಂಡು ಮೋಹಿಸಿದುದುದೇ ನಾಶ್ಚರ್ಯವು? ಇದಲ್ಲದೆ ಸ್ಮರಿಸಿದಮಾತ್ರಕ್ಕೆ ಮನಸ್ಸನ್ನು ಕಲಗಿಸುತ್ತಿರುವ ಆ ಕಾಮದೇವನು, ಸಾಕ್ಷಾತ್ತಾಗಿ ಮುಂದೆ ಬಂದುನಿಂತು, ಶ್ರೀಕೃಷ್ಣನ ಪ್ರತಿ ಬಿಂಬವೇ ಎಂಬಂತೆ ಮೋಹನಾಕೃತಿಯಿಂದೊಪ್ಪುತ್ತಿರುವಾಗ, ಅವನನ್ನು ನೋಡಿ ಯಾರ ಮನಸ್ಸು ತಾನೇ ಚಲಿಸದು? ಕೃಷ್ಣನ ಪತ್ನಿಯರಿಗೆ ಈ ಸ್ಥಿತಿಯುಂಟಾದಮೇಲೆ ಇನ್ನು ಸಾಮಾನ್ಯಸ್ತ್ರೀಯರ ಮಾತೇನು?

ಇದು ಐವತ್ತೈದನೆಯ ಅಧ್ಯಾಯವು.

—೪೪ ಸ್ಯಮಂತಕೋಪಾಖ್ಯಾನವು. ೪೪—

“ಓ ಪರೀಕ್ಷಿದ್ರಾಜಾ! ಕೇಳು. ಕೃಷ್ಣನಿಗೆ ಈ ರುಕ್ಮಿಣಿಯೊಬ್ಬಳಲ್ಲದೆ ಜಾಂಬವತಿ, ಸತ್ಯಭಾಮೆ ಮೊದಲಾದ ಇನ್ನೂ ಅನೇಕಪತ್ನಿಯರಾದರು. ಸತ್ರಾಜಿತ್ತೆಂಬವನು ಹಿಂದೊಮ್ಮೆ ಕೃಷ್ಣನಲ್ಲಿ ಯಾವುದೋ ಒಂದು ಅಪರಾಧವನ್ನು ಮಾಡಿ, ಆ ಅಪರಾಧಕ್ಕೆ ಮಾಣಕ್ಕಾಗಿ ತನ್ನಲ್ಲಿದ್ದ ಸ್ಯಮಂತಕವೆಂಬ ಒಂದು ಶುಕ್ತಮರತ್ನದೊಡನೆ, ತನ್ನ ಮಗಳಾದ ಸತ್ಯಭಾಮೆಯೆಂಬ ಕನ್ಯೆಯನ್ನು ಕೃಷ್ಣನಿಗೆ ಕೊಟ್ಟು ವಿವಾಹಮಾಡಿದನು.” ಎಂದು ಶುಕಮುನಿಯು ಹೇಳಿದುದನ್ನು ಕೇಳಿ ಪರೀಕ್ಷಿದ್ರಾಜನು “ಓಮುನೀಂದ್ರಾ! ಸತ್ರಾಜಿತ್ತು ಕೃಷ್ಣನವಿಷಯದಲ್ಲಿ ಮಾಡಿದ ಅಪರಾಧವೇನು? ಆ ಸತ್ರಾಜಿತ್ತಿಗೆ ಸ್ಯಮಂತಕ ರತ್ನವು ಎಲ್ಲಿಂದ ಬಂದಿತು? ಅವನು ಆ ರತ್ನವನ್ನೂ, ತನ್ನ ಮಗಳನ್ನೂ ಶ್ರೀಕೃಷ್ಣನಿಗೆ ಕೊಡಲು ಕಾರಣವೇನು? ಆ ಕಥೆಯನ್ನು ವಿಸ್ತರಿಸಿ ಹೇಳಬೇಕು” ಎಂದನು. ಅದಕ್ಕಾ ಶುಕಮುನಿಯು, “ರಾಜಾ ಕೇಳು! ಸತ್ರಾಜಿತ್ತೆಂಬವನು ಯಾವಾಗಲೂ ಭಕ್ತಿಯಿಂದ ಸೂರ್ಯೋಪಾಸನೆ ಮಾಡುತ್ತಿದ್ದನು; ಕೊನೆಗೆ ಸೂರ್ಯನು ಅವನ ಭಕ್ತಿಗೆ ಮೆಚ್ಚಿ, ಅವನಿಗೆ ಸ್ಯಮಂತಕವೆಂಬ ಒಂದಾನೊಂದು ರತ್ನವನ್ನು ಅನುಗ್ರಹಿಸಿಕೊಟ್ಟನು. ಆ ರತ್ನವನ್ನು ಸತ್ರಾಜಿತ್ತು ತನ್ನ ಕಂಠದಲ್ಲಿ ಧರಿಸಿ, ಸಾಕ್ಷಾತ್ತಾಗಿ ಸೂರ್ಯನಂತೆಯೇ ದಿವ್ಯ ತೇಜಸ್ಸಿನಿಂದ ಜ್ವಲಿಸುತ್ತ, ತನ್ನ ಪುರಪುಷ್ಪವೇಶವನ್ನು ಮಾಡಿದಾಗ ಆ ಅದ್ಭುತ ತೇಜಸ್ಸಿನಿಂದ ಪುರವಾಸಿಗಳ ಕಣ್ಣುಗಳೆಲ್ಲವೂ ಕೋರೈಸಿದವು. ಆ ತೇಜಸ್ಸಿನಲ್ಲಿ ಸತ್ರಾಜಿತ್ತಿನ ಆಕೃತಿಯೇ ಯಾರಿಗೂ ಕಾಣಿಸದೆ ಹೋಯಿತು. ಚೆನ್ನಾಗಿ ಕಣ್ಣು ಬಿಟ್ಟು ನೋಡುವುದಕ್ಕೂ ಯಾರಿಗೂ ಸಾಧ್ಯವಿಲ್ಲದಂದಾಯಿತು. ಹೀಗೆ ಆಕಸ್ಮಾತ್ತಾಗಿ ತಮ್ಮ ಪಟ್ಟಣದಲ್ಲಿ ಅಪೂರ್ವವಾದ ತೇಜಸ್ಸು ಕಾಣಿಸುತ್ತಿರುವುದನ್ನು ನೋಡಿ, ಎಲ್ಲರೂ ಆಶ್ಚರ್ಯಪರವಶರಾಗಿ, ಸೂರ್ಯನೇ ಆಕಾಶದಿಂದ ಕೆಳಗಿಳಿದು ತಮ್ಮ ಪಟ್ಟಣಕ್ಕೆ ಬಂದಿರಬೇಕೆಂದು ನಿಶ್ಚಯಿಸಿ, ಕೃಷ್ಣನ ಬಳಿಗೆ ಓಡಿಹೋದರು. ಆಗ ಕೃಷ್ಣನು ರುಕ್ಮಿಣೀದೇವಿಯೊಡನೆ ವಿನೋದದಿಂದ ಪಗಡೆಯಾಡುತ್ತಿದ್ದನು. ಆಗ ಜನರೆಲ್ಲರೂ ಆತುರದಿಂದ ಮುಂದೆ ಬಂದು, ತಲೆಯಮೇಲೆ ಕೈಜೋಡಿಸಿ “ಓ ನಾರಾಯಣಾ! ನಿನಗೆ ನಮಸ್ಕಾರವು, ಶಂಖಚಕ್ರಗದಾಧಾರಿಯಾದ ಓ ಪರಮಾತ್ಮಾ! ನಿನಗೆ ವಂದನವು! ಹೇ ದಾಮೋದರಾ! ಅರವಿಂದಾಕ್ಷಾ! ಗೋವಿಂದಾ! ನಂದನಂದನಾ! ನಮ್ಮ ವಿಜ್ಞಾಪನೆಯನ್ನು ಲಾಲಿಸಬೇಕು. ಲೋಕನಾಯಕನಾದ ನಿನ್ನ ದರ್ಶನಕ್ಕಾಗಿ ಸೂರ್ಯದೇವನೇ ಆಕಾಶದಿಂದಿಳಿದು

ಬಂದುಬಿಟ್ಟಿರುವನು. ತನ್ನ ತೀಕ್ಷ್ಣಕಿರಣಗಳಿಂದ ಇಲ್ಲಿನ ಜನರಿಗೆ ಕಣ್ಣೀ ಕಾಣದಂತೆ ಮಾಡಿರುವನು. ಹೀಗಾದರೆ ನಮ್ಮ ಗತಿಯೇನು? ಆದರೆ ಇದು ಅವನ ತಪ್ಪಲ್ಲ! ದೇವಾದಿದೇವತೆಗಳಾದರೂ ನೀನಿರತಕ್ಕ ಸ್ಥಳವನ್ನು ಹುಡುಕಿ ಕೊಂಡು ಬರುವುದು ಸಹಜವು. ಓ ನಾರಾಯಣಾ! ನೀನು ಈ ಯಾದವ ಕುಲದಲ್ಲಿ ಹುಟ್ಟಿ, ನಿನ್ನ ಪರಸ್ವರೂಪವನ್ನು ಮರೆಸಿಕೊಂಡು ಗೂಢವಾಗಿರುವುದನ್ನು ತಿಳಿದು, ಸೂರ್ಯನೇ ನಿನ್ನನ್ನು ನೋಡುವುದಕ್ಕಾಗಿ ಆಸೋ ಬರುತ್ತಿರುವನು. ಅವನ ತೀಕ್ಷ್ಣಕಿರಣಗಳಿಂದ ನಮ್ಮ ದೃಷ್ಟಿಯು ಇನ್ನೂ ಸಂಪೂರ್ಣವಾಗಿ ಕೆಟ್ಟುಹೋಗುವುದಕ್ಕೆ ವೊಡಲು, ನೀನಾಗಿ ಯೇ ಹೋಗಿ ಅವನಿಗೆ ದರ್ಶನವನ್ನು ಕೊಟ್ಟು ಸಮಾಧಾನಮಾಡಿ ಕಳುಹಿಸಬೇಕು” ಎಂದರು. ಆಗ ಕೃಷ್ಣನು, ಅಜ್ಞತೆಯಿಂದ ಹೇಳಿದ ಅವರ ಮಾತುಗಳನ್ನು ಕೇಳಿ ನಗುತ್ತ, “ಓ! ಪುರಜನರೆ! ಅವನು ಸೂರ್ಯನಲ್ಲ! ಸತ್ವಾಜಿತ್ತಿಂಬವನು ಸೂರ್ಯನುಗ್ರಹದಿಂದ ತನಗೆ ಬಂದ ಒಂದಾನೊಂದು ರತ್ನವನ್ನು ಧರಿಸಿಕೊಂಡು ಬರುತ್ತಿರುವನು. ಭಯಪಡಬೇಡಿರಿ” ಎಂದು ಸಮಾಧಾನ ಮಾಡಿ ಕಳುಹಿಸಿಬಿಟ್ಟನು. ಇಷ್ಟರಲ್ಲಿ ಇತ್ತಲಾಗಿ, ಸತ್ವಾಜಿತ್ತು ಹಿಂತಿರುಗಿ ಬರುವನೆಂಬ ಸಂಗತಿಯನ್ನು ತಿಳಿದು, ಅವನ ಬಂಧುಜನರೆಲ್ಲರೂ ತಮ್ಮ ಮನೆಗೆ ಮಂಗಳಾಲಂಕಾರಗಳೆಲ್ಲವನ್ನೂ ಮಾಡಿ ಆತ್ಮಾದರದಿಂದ ನಿರೀಕ್ಷಿಸುತ್ತಿದ್ದರು. ಸತ್ವಾಜಿತ್ತು ಮಹಾವೈಭವದಿಂದ ತನ್ನ ಮನೆಗೆ ಬಂದು, ತನ್ನಲ್ಲಿದ್ದ ಆ ರತ್ನವನ್ನು ಬ್ರಾಹ್ಮಣರಮೂಲಕವಾಗಿ ದೇವತಾಸಾನ್ನಿಧ್ಯದಲ್ಲಿ ಇಡಿಸಿದನು. ಓ ಪರೀಕ್ಷಿದ್ರಾಜಾ! ಆ ಸ್ಯಮಂತಕರತ್ನದ ಪ್ರಭಾವವು ಅತ್ಯದ್ಭುತವಾದುದು. ಅದು ದಿನದಿನವೂ ಎಂಟೆಂಟು ಭಾರದತೂಕದಷ್ಟು ಚಿನ್ನವನ್ನು ಕೊಡುತ್ತಿರುವುದು. ಆ ರತ್ನವನ್ನು ಎಲ್ಲಿ ಆರಾಧಿಸುತ್ತಿರುವರೋ, ಅಲ್ಲಿ ದುರ್ಭಿಕ್ಷವಾಗಲಿ, ಮಾರಿಕಾದಿರೋಗಗಳಾಗಲಿ, ಅನಿಷ್ಟವಾಗಲಿ, ಅಧಿವ್ಯಾಧಿಗಳಾಗಲಿ, ಬೇರೆಯಾವ ವಿಧವಾದ ಅಶುಭಗಳಾಗಲಿ ತಲೆದೋರಲಾರವು. ಆ ರತ್ನವಿದ್ದಕಡೆಯಲ್ಲಿ ಮಾಯೆ, ವಂಚನಾದಿಗಳೊಂದೂ ಕೆಂದಲಾರವು. ಹೀಗಿರುವಾಗ ಒಮ್ಮೆ ಶ್ರೀ ಕೃಷ್ಣನು, ಸತ್ವಾಜಿತ್ತಿನಬಳಿಗೆ ಬಂದು, ಆ ರತ್ನವನ್ನು ತಮ್ಮ ರಾಜನಾದ ಉಗ್ರಸೇನನಿಗೆ ಕೊಡುವಂತೆ ಕೇಳಿದನು. ದೇವದೇವನಾದ ಸಾಕ್ಷಾತ್ಪ್ರಭವಂತನೇ ಹೀಗೆ ಯಾಚಿಸುತ್ತಿರುವಾಗಲೂ, ಲೋಭಬುದ್ಧಿಯುಳ್ಳ ಸತ್ವಾಜಿತ್ತು, ಅದನ್ನು ಕೊಡಲಾರದೆ ಕೃಷ್ಣನನ್ನು ನಿರಾಕರಿಸಿಬಿಟ್ಟನು. ಕೆಲವುದಿನಗಳು ಕಳೆದ ಮೇಲೆ, ಆ ಸತ್ವಾಜಿತ್ತಿನ ತಮ್ಮನಾದ ಪ್ರಸೇನನೆಂಬವನು, ಮಹಾತೇಜಸ್ಸುಳ್ಳ



ಆ ರತ್ನವನ್ನು ಕಂಠದಲ್ಲಿ ಧರಿಸಿ, ಬೇಟೆಯಾಡುವುದಕ್ಕಾಗಿ ಕುದುರೆಯನ್ನೇರಿ ಕಾಡಿಗೆ ಹೋದನು. ಆ ಕಾಡಿನಲ್ಲಿ ಒಂದಾನೊಂದು ಸಿಂಹವು, ಪ್ರಸೇನನನ್ನು ಕೊಂದು, ಆ ರತ್ನವನ್ನು ಬಾಯಲ್ಲಿ ಕಚ್ಚಿಕೊಂಡು ಹೋಗಿ ಒಂದು ಬೆಟ್ಟದ ಗವಿಯನ್ನು ಪ್ರವೇಶಿಸಿತು. ಇಷ್ಟರಲ್ಲಿ ಭಲ್ಲೂಕಶ್ರೀಷ್ಠನಾದ ಜಾಂಬವಂತನು, ಆ ಸಿಂಹವನ್ನು ಕೊಂದು, ಆ ರತ್ನವನ್ನು ತನ್ನ ಗುಹೆಗೆ ತೆಗೆದುಕೊಂಡುಹೋಗಿ, ಅದನ್ನು ತನ್ನ ಮಗಳಿಗೆ ಆಡುವುದಕ್ಕಾಗಿ ಕೊಟ್ಟುಬಿಟ್ಟನು. ಹೀಗೆ ಕೆಲವು ದಿನಗಳು ಕಳೆದುವು. ಇತ್ತಲಾಗಿ ಸತ್ವಾಜಿತ್ತು ಬೇಟೆಗಾಗಿ ಕಾಡಿಗೆಹೋದ ತನ್ನ ತಮ್ಮನು ಹಿಂತಿರುಗಿಬಾರದಿದ್ದುದನ್ನು ನೋಡಿ, ಅಲ್ಲಿ ಅವನನ್ನು ಹುಡುಕಿಸುತ್ತಿದ್ದನು. ತನ್ನ ತಮ್ಮನಿಗಾಗಿಯೂ, ಆ ರತ್ನಕ್ಕಾಗಿಯೂ ಅವನರ ತವೂ ಕೊರಗಿ ಸಂಕಟಪಡುತ್ತಿದ್ದನು. ಕೊನೆಕೊನೆಗೆ ಆತನಿಗೆ ಕೃಷ್ಣನಮೇಲೆ ಅನುಮಾನವು ಹುಟ್ಟಿತು. ತನ್ನ ತಮ್ಮನು ಆ ರತ್ನವನ್ನು ಕಂಠದಲ್ಲಿ ಧರಿಸಿ ಕಾಡಿಗೆ ಹೋದಾಗ, ಆ ರತ್ನದ ಆಸೆಗಾಗಿ ಕೃಷ್ಣನೇ ಅವನನ್ನು ಕೊಂದಿರಬೇಕೆಂದು ಅಲ್ಲಿ ಅಡಿಕೊಳ್ಳುತ್ತಿದ್ದನು. ಕರ್ಣಾಕರ್ಣಿಯಾಗಿ ಇದು ಆ ಊರಿನ ಜನರೆಲ್ಲರ ಕಿವಿಗೂ ಬಿದ್ದು, ಕೊನೆಗೆ ಕೃಷ್ಣನ ಕಿವಿಗೂ ಮುಟ್ಟಿತು. ಆಗ ಕೃಷ್ಣನು, ತನ್ನ ಮೇಲಿನ ಅಪವಾದವನ್ನು ಹೇಗಾದರೂ ತಪ್ಪಿಸಿಕೊಳ್ಳುವುದಕ್ಕಾಗಿ, ಕೆಲವು ಪುರಜನರನ್ನು ತನ್ನೊಡನೆ ಕರೆದುಕೊಂಡು, ತಾನೇ ಆ ಪ್ರಸೇನನನ್ನು ಹುಡುಕುವುದಕ್ಕಾಗಿ ಹೊರಟನು. ಆ ಪ್ರಸೇನನು ಹೋದ ದಾರಿಯನ್ನೇ ಹಿಂಬಾಲಿಸಿ ಹೋದಾಗ ಅಲ್ಲಿ ಆಪ್ರಸೇನನೂ, ಅವನ ಕುದುರೆಯೂ, ಸತ್ತುಬಿದ್ದಿರುವುದನ್ನೂ, ಅಲ್ಲಿಂದ ಮುಂದೆಸಿಂಹದಹೆಜ್ಜೆಯ ಗುರುತುಗಳನ್ನೂ ಕಂಡನು. ಹೆಜ್ಜೆಯ ಗುರುತನ್ನೇ ಹಿಂಬಾಲಿಸಿ, ಇನ್ನೂ ಸ್ವಲ್ಪದೂರ ಹೋದಮೇಲೆ, ಒಂದಾನೊಂದು ಪರ್ವತದ ತಪ್ಪಲಲ್ಲಿ ಅಸಿಂಹವು ಸಂಹೃತವಾಗಿದ್ದ ಗುರುತುಗಳು ಕಂಡುಬಂದುವು. ಅದರ ಸಮೀಪದಲ್ಲಿ ಗಾಢಾಂಧಕಾರದಿಂದ ಕವಿದಿದ್ದ ಒಂದಾನೊಂದು ಗುಹೆಯನ್ನೂ ಕಂಡನು.

ತನ್ನೊಡನೆ ಬಂದಿದ್ದ ಜನರೆಲ್ಲರನ್ನೂ ಆ ಗುಹೆಯ ಬಾಗಿಲಲ್ಲಿ ನಿಲ್ಲಿಸಿ, ತಾನೊಬ್ಬನೇ ಆ ಬಿಲದೊಳಗೆ ಪ್ರವೇಶಿಸಿದನು. ಆ ಗುಹೆಯಲ್ಲಿ ಒಂದಾನೊಂದು ಕರಡಿಯ ಮರಿಯು. ಆ ಮಣಿಯನ್ನು ಕೈಯಲ್ಲಿಟ್ಟುಕೊಂಡು ಆಡುತ್ತಿತ್ತು. ಕೃಷ್ಣನು ಆ ಕರಡಿಯನ್ನು ಕೊಂದು ರತ್ನವನ್ನು ತರಬೇಕೆಂದು ನಿಶ್ಚಯಿಸಿ, ಸಮಯವನ್ನು ನಿರೀಕ್ಷಿಸುತ್ತ, ಸ್ವಲ್ಪಹೊತ್ತಿನವರೆಗೆ ಅಲ್ಲಿಯೇ ನಿಂತಿದ್ದನು.

ಹೀಗೆ ಅಪೂರ್ವತೇಜಸ್ಸುಳ್ಳ ಮನುಷ್ಯನೊಬ್ಬನು ನಿರ್ಭಯವಾಗಿ ತನ್ನ ಗುಹೆ ಯೊಳಗೆ ಬಂದುದನ್ನು ಕಂಡು, ಮಗುವಿಗೆ ಕಾವಲಾಗಿದ್ದ ಒಂದಾನೊಂದು ಹೆಣ್ಣು ಕರಡಿಯು ಭಯದಿಂದ ಅರಚಿಕೊಂಡಿತು. ಈ ಶಬ್ದವನ್ನು ಕೇಳಿ ದೊಡನೆ ಮಹಾಬಲಾಧ್ಯನಾದ ಜಾಂಬವಂತನು, ಕೋಪದಿಂದ ಗರ್ಜಿಸುತ್ತ ಅಲ್ಲಿಗೆ ಬಂದನು ಆ ಕೋಪಾವೇಶದಲ್ಲಿ ಜಾಂಬವಂತನು, ಆ ಕೃಷ್ಣನೇ ತನ್ನ ಪ್ರಭುವೆಂಬುದನ್ನು ತಿಳಿಯಲಾರದೆ, ಯಾವನೋ ಸಾಮಾನ್ಯಮನುಷ್ಯನೆಂಬ ಭಾವದಿಂದ, ಕೃಷ್ಣನೊಡನೆ ಯುದ್ಧವನ್ನಾರಂಭಿಸಿದನು. ಕೃಷ್ಣ ಜಾಂಬವಂತ ರಿಬ್ಬರಿಗೂ ಭಯಂಕರವಾದ ದ್ವಂದ್ವಯುದ್ಧವು ನಡೆಯಿತು. ಅವರಿಬ್ಬರೂ ಒಬ್ಬರನ್ನೊಬ್ಬರು ಜಯಿಸಬೇಕೆಂಬ ಹಟದಿಂದ ಸಮಾನಬಲವನ್ನು ತೋರಿಸಿ, ಮಾಂಸಕ್ಕಾಗಿ ಹೋರಾಡುವ ಗಿಡುಗಗಳಂತೆ, ಒಬ್ಬರಿಗೊಬ್ಬರು ವಿವಿಧಾಯುಧ ಗಳಿಂದಲೂ, ಮರಗಳಿಂದಲೂ, ಕಲ್ಲುಗಳಿಂದಲೂ, ತೋಳುಗಳಿಂದಲೂ, ಹೊಡೆ ವಾಡುತ್ತಿದ್ದರು. ಕೊನೆಗೆ ಇಬ್ಬರೂ ವಜ್ರಮುಷ್ಟಿಗಳಿಂದ ಹೊಡೆವಾಡುವುದಕ್ಕೆ ಆರಂಭಿಸಿದರು. ಇಪ್ಪತ್ತೆಂಟು ದಿನಗಳವರೆಗೆ ಹಗಲುರಾತ್ರಿಯೂ ವಿಚ್ಛಿತ್ತಿಯಿಲ್ಲದೆ ಯುದ್ಧವು ನಡೆಯಿತು. ಕೊನೆ ಕೊನೆಗೆ ಜಾಂಬವಂತನ ಬಲವು ತಗ್ಗುತ್ತಬಂದಿತು. ವಜ್ರಪಾತದಂತೆ ದೃಢವಾದ ಶ್ರೀಕೃಷ್ಣನ ಮುಷ್ಟಿಪ್ರಹಾರ ದಿಂದ ಜಾಂಬವಂತನ ಮೈಕಟ್ಟುಗಳೆಲ್ಲವೂ ಸಡಿಲಿಹೋದುವು. ಅವನ ಸತ್ಯವು ಕುಂದಿತು. ಅವನ ದೇಹವೆಲ್ಲವೂ ಬೆವರಿತು. ಆಗ ಜಾಂಬವಂತನು, ತನ್ನ ಅಪಜಯಕ್ಕಾಗಿ ತಾನೇ ಆಶ್ಚರ್ಯಪಡುತ್ತ, ಅಲ್ಲಿಗೆ ಬಂದವನು ಸಾಮಾನ್ಯ ಮನುಷ್ಯನಲ್ಲವೆಂದು ನಿಶ್ಚಯಿಸಿ, ಅವನನ್ನು ಕುರಿತು ಹೀಗೆಂದು ಹೇಳುವನು. 'ಓ! ಮಹಾತ್ಮಾ! ನಿನ್ನನ್ನು ನೋಡಿದರೆ ಮನುಷ್ಯನಂತೆ ತೋರುವುದಿಲ್ಲ. ಸಮಸ್ತಭೂತಗಳಿಗೂ ನೀನೇ ಪ್ರಾಣಭೂತನೆಂದು ತೋರುವುದು. ಪ್ರಾಣಿಗಳ ಓಜಸ್ಸು, ಬಲ, ಇವೆಲ್ಲವೂ ನೀನೇ ಅಗರಬೇಕು. ಮತ್ತು ಜಗತ್ಕಾರಣ ನಾಗಿಯೂ, ಸರ್ವೇಶ್ವರನಾಗಿಯೂ, ಸರ್ವಾಂತರಾಮಿಯಾಗಿಯೂ ಇರುವ ವಿಷ್ಣುವೇ ನೀನೆಂಬುದರಲ್ಲಿ ಸಂದೇಹವಿರದು. ಮಹತ್ತು ಮೊದಲಾಗಿ ಪೃಥಿವಿ ಯವರೆಗಿನ ತತ್ತ್ವಗಳೆಲ್ಲಕ್ಕೂ ನೀನೇ ಸೃಷ್ಟಿಕರ್ತನು. ನಿನ್ನಿಂದ ಸೃಷ್ಟಿ, ಸ್ವಲ್ಪಡತಕ್ಕ ಆ ಮಹದಾದಿಗಳಲ್ಲಿ ಉಪಾದಾನಕಾರಣವಾಗಿರತಕ್ಕವನೂ ನೀನೇ! ಜಗತ್ತನ್ನು ತನ್ನ ವಶವಾಗಿ ಮಾಡಿಕೊಂಡಿರತಕ್ಕ ಬ್ರಹ್ಮಾದಿಗಳೂ ನಿನ್ನ ವಶರಾಗಿರುವರು. ಅವರೆಲ್ಲರನ್ನೂ ಕಟ್ಟಡತಕ್ಕ ಕಾಲಪುರುಷನೂ ನೀನೇ! ಕಾಲವು ನಿನ್ನ ಶರೀರವು. ಜೀವಾತ್ಮರಿಗೆ ಅಂತರಾಮಿಯಾಗಿ ನಿಯಾಮಕ

ನಾದ ಪರಮಾತ್ಮನೂ ನೀನೇ! ಓ ದೇವಾ! ಯಾವನ ಕೋಪಸೂಚಕವಾದ ಕಟಾಕ್ಷಮಾತ್ರದಿಂದಲೇ ತಿಮಿತಿಮಿಂಗಿಲಾದಿಗಳಿಗೆಲ್ಲಕ್ಕೂ ಆಶ್ರಯವಾದ ಸಮುದ್ರವೂಕೂಡ ಭಯಪಟ್ಟು ದಾರಿಯನ್ನು ಕೊಟ್ಟತೋ, ಯಾವನು ತನ್ನ ಕೀರ್ತಿಮಹಿಮೆಯನ್ನು ತೋರಿಸುವಂತೆ ಆಸಮುದ್ರದಮೇಲೆ ಸೇತುವನ್ನು ಕಟ್ಟಿದನೋ, ಯಾವನು ಲಂಕೆಯನ್ನು ಧ್ವಂಸಮಾಡಿದನೋ, ಯಾವನ ತೀಕ್ಷ್ಣಬಾಣಗಳಿಂದ ರಾವಣನ ಹತ್ತುತಲೆಗಳೂ ಕತ್ತರಿಸಿ ನೆಲಕ್ಕೆ ಬಿದ್ದುವೋ, ಆನನ್ನ ಪ್ರಭುವಾದ, ರಘುನಾಥನಾದ ಶ್ರೀರಾಮನೇ ನೀನಾಗಿರಬೇಕು. ಆತನುಹೊರತು ಈ ಲೋಕದಲ್ಲಿ ನನ್ನನ್ನು ಜಯಿಸತಕ್ಕವರು ಬೇರೊಬ್ಬರಿಲ್ಲ! ದೇವಾ! ನಿನ್ನ ನಿಜರೂಪವನ್ನು ತೋರಿಸಿ ನನಗೆ ಪ್ರಸನ್ನನಾಗಬೇಕು” ಎಂದು ಬದ್ಧಾಂಜಲಿಯಾಗಿ ಮುಂದೆ ನಿಂತಿದ್ದನು. ಹೀಗೆ ಜಾಂಬವಂತನು, ತನ್ನ ನಿಜ ತತ್ವವನ್ನು ತಿಳಿದುಕೊಂಡು ಭಕ್ತಿಯಿಂದ ನಿಂತಿರುವುದನ್ನು ನೋಡಿ, ದೇವಕೀಪುತ್ರನಾದ ಕೃಷ್ಣನು ಅವನಲ್ಲಿ ಪ್ರಸನ್ನನಾಗಿ, ಮಂಗಳಕರವಾದ ತನ್ನ ಹಸ್ತಕಮಲದಿಂದ ಅವನ ಬೆನ್ನನ್ನು ಸವರಿ, ಮೇಘಗಂಭೀರಧ್ವನಿಯಿಂದ ಹೀಗೆಂದು ಹೇಳುವನು. “ಓ ಭಲ್ಲೂಕರಾಜಾ! ಈ ಸ್ಯಮಂತಕಮಣಿಗಾಗಿಯೇ ನಾನು ಈ ನಿನ್ನ ಬಿಲಕ್ಕೆ ಬರಬೇಕಾಯಿತು. ಆದರೆ ಈ ಮಣಿಗಾಗಿ ನಾನು ಆಸೆಪಟ್ಟವನಲ್ಲ. ಈ ರತ್ನದ ಮೂಲಕವಾಗಿ ನನ್ನ ಮೇಲೆ ಬಿದ್ದ ವೃಥಾಪವಾದವನ್ನು ತಪ್ಪಿಸಿಕೊಳ್ಳುವುದಕ್ಕಾಗಿ ನಾನು ಇಷ್ಟಪ್ರಯತ್ನವನ್ನು ಮಾಡಬೇಕಾಯಿತು” ಎಂದನು. ಆಗ ಜಾಂಬವಂತನು ಪರಮಸಂತೋಷದಿಂದ ಆ ರತ್ನದೊಡನೆ ತನ್ನ ಮಗಳಾದ ಜಾಂಬವತಿಯೆಂಬ ಕನ್ಯೆಯನ್ನೂ ಕೂಡ ಆ ಕೃಷ್ಣನಿಗೆ ಕೊಟ್ಟನು. ಆಗ ಆ ಕೃಷ್ಣನು ಆ ಜಾಂಬವಂತನ ಸತ್ಕಾರಗಳಿಗೆ ಸಂತುಷ್ಟನಾಗಿ, ಪುನರಾವರ್ತಿಯಿಲ್ಲದ ಮುಕ್ತಿಯನ್ನೇ ಅವನಿಗೆ ಅನುಗ್ರಹಿಸಿದನು. ಓ ಪರೀಕ್ಷಿದ್ರಾಜಾ! ಇಷ್ಟರಲ್ಲಿ ಆ ಬಿಲದ್ವಾರದ ಹೊರಗಿದ್ದ ಜನಗಳಿಗೆ ಮನಸ್ಸಿನಲ್ಲಿಭಯವು ಹೆಚ್ಚುತ್ತ ಬಂದಿತು. ಅವರು ಹನ್ನೆರಡು ದಿನಗಳ ವರೆಗೆ ಹೊರಗೆ ನಿಂತು ನಿರೀಕ್ಷಿಸುತ್ತಿದ್ದು, ಆಗಲೂ ಕೃಷ್ಣನು ಹಿಂತಿರುಗಿ ಬಾರದಿದ್ದುದನ್ನು ನೋಡಿ, ಆತನವಿಷಯದಲ್ಲಿ ನಿರಾಶರಾಗಿ ದುಃಖದಿಂದ ತಮ್ಮ ತಮ್ಮ ಪಟ್ಟಣಗಳಿಗೆ ಹಿಂತಿರುಗಿಬಿಟ್ಟರು. ಈ ವೃತ್ತಾಂತವು ಅಲ್ಲಲ್ಲಿ ಹರಡಿಕೊಂಡಿತು. ಬಿಲಕ್ಕೆ ಹೋದ ಕೃಷ್ಣನು ಹಿಂತಿರುಗಿ ಬರಲಿಲ್ಲವೆಂಬ ವೃತ್ತಾಂತವನ್ನು ಕೇಳಿ ದೇವಕೀವಸುದೇವರೂ, ರುಕ್ಮಿಣೀದೇವಿಯೂ, ಕೃಷ್ಣನ ಇಷ್ಟಬಂಧುಗಳೂ ಸಂಕಟದಿಂದ ಕುದಿಯುತ್ತಿದ್ದರು. ದ್ವಾರಕಾವಾಸಿಗಳೆಲ್ಲರೂ ಬಾಯಿಗೆ ಬಂದಹಾಗೆ ಸತ್ರಾಜಿತನ್ನು ನಿಂದಿಸುತ್ತಿದ್ದರು. ಕೊನೆಗೆ ಆ ಜನರೆಲ್ಲರೂ, ತಿರುಗಿ ತಮಗೆ ಕೃಷ್ಣನ

ದರ್ಶನವು ಲಭಿಸುವುದಕ್ಕಾಗಿ, ತಮ್ಮ ನಗರದೇವತೆಯಾದ ಮಹಾಮಾಯೆಯೆಂಬ ದುರ್ಗಾದೇವಿಗೆ ಹರಕೆಯನ್ನು ಕಟ್ಟಿ ಉಪಾಸನೆಮಾಡುತ್ತಿದ್ದರು. ಆ ದುರ್ಗಾದೇವಿಯು ಅವರಲ್ಲಿ ಪ್ರಸನ್ನಳಾಗಿ ಅನುಗ್ರಹಿಸುತ್ತಿರುವಲ್ಲಿ, ಕೃಷ್ಣನು ಸ್ಯಮಂತಕರತ್ನವನ್ನು ಕೈಯಲ್ಲಿಟ್ಟುಕೊಂಡು, ಜಾಂಬವತಿಯೊಡನೆ ಅವರಮುಂದೆ ಗೋಚರಿಸಿದನು.

ಆಗ ಆ ಜನಗಳ ಸಂತೋಷವನ್ನು ಕೇಳಬೇಕೆ ? ಸತ್ತವನು ಎದ್ದು ಬಂದಂತೆ ಬಹಳದಿನಗಳವರೆಗೆ ಕಾಣದಿದ್ದ ಕೃಷ್ಣನು, ಈಗ ಹೊಸಪತ್ತಿಯೊಡಗೂಡಿ, ಸ್ಯಮಂತಕರತ್ನವನ್ನು ಧರಿಸಿ ಬಂದುದನ್ನು ನೋಡಿ ಎಲ್ಲರೂ ಪರಮಸಂತೋಷದಿಂದ ಅವನನ್ನು ಆಲಿಂಗಿಸಿದರು. ಆಮೇಲೆ ಕೃಷ್ಣನು ರಾಜನಾದ ಉಗ್ರಸೇನನ ಬಳಿಗೆ ಬಂದು, ಅಲ್ಲಿ ದೊಡ್ಡ ಸಭೆಯನ್ನು ಸೇರಿಸಿ, ಅಲ್ಲಿಗೆ ಸತ್ರಾಜಿತನನ್ನು ಕರೆಸಿ, ಆ ರತ್ನವು ತನಗೆ ಸಿಕ್ಕಿದ ಪುರೋತ್ತರಗಳೆಲ್ಲವನ್ನೂ ವಿವರವಾಗಿ ತಿಳಿಸಿ, ಅದನ್ನು ಅವನ ಕೈಗೆಕೊಟ್ಟುಬಿಟ್ಟನು. ಕೃಷ್ಣನ ಮೇಲೆ ವ್ಯರ್ಥವಾಗಿ ಅಪವಾದ ಹೇಳುತ್ತಿದ್ದ ಸತ್ರಾಜಿತು, ನಾಚಿಕೆಯಿಂದ ತಲೆಯೆತ್ತಲಾರದೆ, ತನ್ನ ತಪ್ಪಿಗಾಗಿ ತಾನೇ ಪಶ್ಚಾತ್ತಾಪದಿಂದ ಕುದಿಯುತ್ತ ಮನೆಗೆ ಹೊರಟುಹೋದನು. ಅವನಿಗೆ ಯಾವಯಾವ ವಿಧದಿಂದಲೂ ಮನಸ್ಸಿಗೆ ಸಮಾಧಾನವಾಗಲಿಲ್ಲ. ಅನವರತವೂ ತನ್ನಲ್ಲಿ ತಾನು “ಆಯ್ಯೋ ! ಮೂಢನಾದ ನಾನು ಅನ್ಯಾಯವಾಗಿ ಕೃಷ್ಣನಮೇಲೆ ಇಲ್ಲದ ದೂರನ್ನು ಹೇಳಿದನಲ್ಲಾ ! ಸರ್ವಲೋಕಪ್ರಿಯನಾಗಿಯೂ, ಬಲಾಢ್ಯನಾಗಿಯೂ ಇರುವ ಆ ಕೃಷ್ಣನೊಡನೆ ವಿರೋಧವನ್ನು ಕಟ್ಟಿಕೊಂಡಮೇಲೆ, ನಾನು ಬದುಕುವುದು ಹೀಗೆ ? ನಾನು ಮಾಡಿದತಪ್ಪನ್ನು ಹೇಗೆ ಕಳೆದುಕೊಳ್ಳಲಿ ! ಯಾವ ರೀತಿಯಿಂದ ಆ ಕೃಷ್ಣನು ನನ್ನಲ್ಲಿ ಪ್ರಸನ್ನನಾಗುವಂತೆ ಮಾಡಿಕೊಳ್ಳಲಿ ! ಮುಂದೆಯಾವ ಉಪಾಯದಿಂದ ನನಗೆ ಕ್ಷೇಮವುಂಟಾಗುವುದು ? ಜನಗಳು ನನ್ನನ್ನು ನಿಂದಿಸದಹಾಗೆ ಏನುಪಾಯವನ್ನು ಮಾಡಲಿ ! ಮುಂದಾಲೋಚನೆಯಿಲ್ಲದೆ ಹಣದಾಸೆಯಿಂದ ಆ ಕೃಷ್ಣನಲ್ಲಿ ಮಹಾಪರಾಧವನ್ನು ಮಾಡಿದ ನನ್ನ ಜನ್ಮವನ್ನು ಸುಡಬೇಕಲ್ಲವೆ ?” ಎಂದು ಯೋಚಿಸಿ, ಕೊನೆಗೆ “ಇದಕ್ಕೆ ಬೇರೆ ಉಪಾಯವೇನೂ ತೋರಲಿಲ್ಲ. ಈಗ ನಾನಾಗಿಯೇ ಆ ಕೃಷ್ಣನಬಳಿಗೆ ಹೋಗಿ,

ನನ್ನ ಮಗಳಾದ ಸತ್ಯಭಾಮೆಯೆಂಬ ಕನ್ಯಾರತ್ನವನ್ನೂ, ಈ ಸ್ಯಮಂತಕರತ್ನವನ್ನೂ ಅವನಿಗೇ ಒಪ್ಪಿಸಿಬರುವೆನು. ಇದೇ ಕಾಲೋಚಿತವಾದ ಉಪಾಯವು ! ಇದುಹೊರತು ನನ್ನ ಅಪರಾಧಕ್ಕೆ ಬೇರೆ ವಿಧವಾದ ಪ್ರತೀಕಾರವಿಲ್ಲ.” ಎಂದು ನಿಶ್ಚಯಿಸಿಕೊಂಡನು. ಒಡನೆಯೇ ತನ್ನ ಮಗಳನ್ನೂ, ಅಸ್ಯಮಂತಕರತ್ನವನ್ನೂ ತಾನಾಗಿಯೇ ಕೃಷ್ಣನಿಗೆ ತಂದೊಪ್ಪಿಸಿ ನಮಸ್ಕರಿಸಿದನು. ಆಗ ಕೃಷ್ಣನು ಸತ್ವಾಜಿತ್ತಿನಲ್ಲಿ ಪ್ರಸನ್ನನಾಗಿ, ಶಾಸ್ತ್ರೋಕ್ತವಾಗಿ ಸತ್ಯಭಾಮೆಯನ್ನು ಮದುವೆಮಾಡಿ ಕೊಂಡನು. ಓ ಪರೀಕ್ಷಿದ್ರಾಜಾ ! ರೂಪದಲ್ಲಿಯೂ, ಗುಣದಲ್ಲಿಯೂ, ಔದಾರ್ಯದಲ್ಲಿಯೂ, ಲೋಕೋತ್ತರೆಯೆನಿಸಿಕೊಂಡ ಅಸತ್ಯಭಾಮೆಯನ್ನು ಇದುವರೆಗೆ ಎಷ್ಟೋ ರಾಜಾಧಿರಾಜರೆಲ್ಲರೂ ಪ್ರಾರ್ಥಿಸಿದ್ದರು. ಅವರೊಬ್ಬರನ್ನೂ ಮೋಹಿಸದಿದ್ದ ಸತ್ಯಭಾಮೆಯು, ಸಾಕ್ಷಾತ್ಭಗವಂತನಾದ ಶ್ರೀಕೃಷ್ಣನ ಕೈಸೇರಿದಳು ! ಶಾಸ್ತ್ರೋಕ್ತವಾಗಿ ವಿವಾಹವು ನಡೆದಮೇಲೆ, ಕೃಷ್ಣನು ಸತ್ವಾಜಿತ್ತನ್ನು ನೋಡಿ, “ಓ, ಸೌಮ್ಯಾ ! ಈ ಸ್ಯಮಂತಕರತ್ನವು ನಿನ್ನಲ್ಲಿಯೇ ಇರಲಿ ! ಇದನ್ನು ಸೂರ್ಯ ದೇವನು ಭಕ್ತನಾದ ನಿನಗೆ ಅನುಗ್ರಹಿಸಿಕೊಟ್ಟಿರುವನು. ಆದುದರಿಂದ ಇದು ನಿನ್ನಲ್ಲಿರಬೇಕಾದುದೇ ಉಚಿತವು ! ಇದು ನಿನ್ನಲ್ಲಿದ್ದರೂ, ಇದರ ಪ್ರಭಾವದಿಂದ ಕ್ಷಾಮಡಾಮರಾದಿವಾಧಿಗಳೆಲ್ಲವೂ ನೀಗುವುದರಿಂದ, ಆ ಫಲಕ್ಕೆನಾವೆಲ್ಲರೂ ಭಾಗ್ಯಗಳಾಗುವೆವಲ್ಲವೆ ?” ಎಂದು ಆ ರತ್ನವನ್ನು ಹಿಂತಿರುಗಿ ಕೊಟ್ಟುಬಿಟ್ಟನು.

ಇದು ಐವತ್ತಾರನೆಯ ಅಧ್ಯಾಯವು.



ಶತಧನ್ವನೆಂಬವನು ಸತ್ರಾಜಿತ್ತನ್ನು ಕೊಂಡು, ಅವನ  
 ಲ್ಲಿದ್ದ ಸ್ಥಮಂತಕರತ್ನವನ್ನು ಅಪಹರಿಸಿಕೊಂಡು  
 ಹೋಗಲು, ಕೃಷ್ಣನು ಶತಧನ್ವನನ್ನು  
 ಕೊಂದುದು.

ಓ ಪರೀಕ್ಷಿದ್ರಾಜಾ! ಇಷ್ಟರಲ್ಲಿ ಅತ್ತಲಾಗಿ ಪಾಂಡವರೂ, ಕುಂತಿಯೂ  
 ಆರಗಿನ ಮನೆಯಲ್ಲಿ ದಗ್ಧರಾದರೆಂಬ ಸುದ್ದಿಯು, ಎಲ್ಲಿ ಲ್ಲಿಯೂ ಹರಡಿಕೊಂಡಿತು.  
 ಕ್ರಮಕ್ರಮವಾಗಿ ಈ ವೃತ್ತಾಂತವು ಕೃಷ್ಣನು ಕಿವಿಗೂಬಿದ್ದಿತು. ಸರ್ವಜ್ಞನಾದ  
 ಕೃಷ್ಣನು ನಿಜಸ್ಥಿತಿಯನ್ನು ಬಲ್ಲವನಾಗಿದ್ದರೂ, ರಹಸ್ಯವನ್ನು ಹೊರಪಡಿಸದೆ,  
 ಮನುಷ್ಯಲೀಲೆಯನ್ನೇ ನಟಿಸುತ್ತ. ತನ್ನ ಬಂಧುಗಳಾದ ಪಾಂಡವನಿಗೂ,  
 ಕುಂತಿಗೂ, ಕಾಲೋಚಿತವಾದ ಅಪರಸಂಸ್ಕಾರಗಳನ್ನು ನಡೆಸಬೇಕೆಂದು ಬಲ  
 ರಾಮನನ್ನೂ ಸಂಗಡಕರೆದುಕೊಂಡು ಹಸ್ತಿನಾವತಿಗೆ ಬಂದನು. ಅಲ್ಲಿ ಪಾಂಡವರ  
 ಮರಣಕ್ಕಾಗಿ ದುಃಖಿಸುತ್ತಿದ್ದ ಭೀಷ್ಮ, ಕೃಪ, ವಿದುರ, ಗಾಂಧಾರಿ, ಮೊದಲಾದ  
 ವರನ್ನು ಕಂಡುನುತಾಡಿಸಿ, ಅವರೊಡನೆ ಸಮಾನದುಃಖವನ್ನು ನಟಿಸುತ್ತ,  
 “ಅಯ್ಯೋ! ಪಾಂಡವರಿಗೆ ಎಂತಹ ದುರ್ಗತಿಯುಂಟಾಯಿತು” ಎಂದು ತಾನೂ  
 ವಿಲಪಿಸುತ್ತಿದ್ದನು. ಇದೇ ಸಮಯದಲ್ಲಿ, ಇತ್ತಲಾಗಿ ದ್ವಾರಕೆಯಲ್ಲಿ ಕೃಷ್ಣನಿಲ್ಲದ  
 ಸಮಯವನ್ನು ನೋಡಿ, ಅಕ್ರೂರಕೃತವರ್ತನೆ ಯಾದವರಿಬ್ಬರೂ \* ಕ್ರೂರ  
 ಬುದ್ಧಿಯುಳ್ಳ ಶತಧನ್ವನೆಂಬವನ ಬಳಿಗೆ ಬಂದು ಹೀಗೆಂದು ಉದ್ದೋಧಿಸುವರು.  
 “ಅಯ್ಯಾ! ಮಿತ್ರನೇ! ಸತ್ರಾಜಿತ್ತು ನಿನಗೆ ಮಾಡಿದ ಮೋಸವನ್ನು ನೋಡಿ  
 ದೆಯಾ? ತನ್ನ ಮಗಳನ್ನು ನಿನಗೆ ಕೊಡುವುದಾಗಿ ಹೇಳಿ, ಕೃಷ್ಣನಿಗೆ ಕೊಟ್ಟು  
 ಬಿಟ್ಟಿರುವನು! ಆದುದರಿಂದ ಈಗಲೇ ನಾವು ಏನಾದರೂ ಉಪಾಯದಿಂದ, ಅವನ  
 ನಲ್ಲಿರುವ ಸ್ಥಮಂತಕರತ್ನವನ್ನು ಪಹರಿಸಿಬಿಡಬೇಕು” ಎಂದನು. ಅವರ ಪ್ರೇರಣೆ  
 ಯಿಂದ ಶತಧನ್ವನ ಬುದ್ಧಿಯು ಕದಲಿತು. ಅವನಿಗೆ ರತ್ನದಲ್ಲಿ ಆಸೆ ಹುಟ್ಟಿತು.  
 ಅವನಿಗೆ ಕೊನೆಗಾಲವು ಸಮೀಪಿಸಿದುದರಿಂದಲೇ ಈ ವಿಪರೀತಬುದ್ಧಿಯು ಹುಟ್ಟಿತು.  
 ಆಪಾಪಾತ್ಮನು ಅಂತಃಪುರದಲ್ಲಿ, ಮೈಮರೆತು ಮಲಗಿದ್ದ ಸತ್ರಾಜಿತ್ತನ್ನು, ಕಟ್ಟು  
 ಪಶುವನ್ನು ಕೊಲ್ಲುವಂತೆ ಕೊಂಡು, ಆತನ ಅಂತಃಪುರ ಸ್ತ್ರೀಯರೆಲ್ಲರೂ ಕಣ್ಣಾರೆ  
 ನೋಡುತ್ತ ದಿಕ್ಕುಕಾಣದೆ ಅಳುತ್ತಿರುವಾಗಲೇ, ಅವನಲ್ಲಿದ್ದ ರತ್ನವನ್ನೂ ಅಪ  
 ಹರಿಸಿಕೊಂಡು ಹೋದನು. ಸತ್ಯಭಾಮೆಯು, ತನ್ನ ತಂದೆಯ ಮರಣವನ್ನು ನೋಡಿ

\* ಕೂರನಾದ ಶತಧನ್ವನನ್ನು ಕೊಲ್ಲುವುದಕ್ಕಾಗಿ ಕೃಷ್ಣನೇ ಆ ಯಾದವರಿಗೆ ಈ  
 ಬುದ್ಧಿಯನ್ನು ಹುಟ್ಟಿಸಿರಬೇಕೆಂದೂದ್ಯವು.

ಸಂಕಟವನ್ನು ತಡೆಯಲಾರದೆ “ಹಾ ಜನಕಾ ! ಜನಕಾ ! ಕೆಟ್ಟನು ! ಇನ್ನೇನು ಗತಿ!” ಎಂದು ಗೋಳಿಡುತ್ತಿದ್ದಳು. ಆ ಮೇಲೆ ಆ ಸತ್ಯಭಾಮೆಯು ತನ್ನ ತಂದೆಯ ಮೃತದೇಹವನ್ನು ಒಂದು ಎಣ್ಣೆಯ ಕೊಪ್ಪರಿಗೆಯಲ್ಲಿಡಿಸಿ, ಹಸ್ತಿನಾವತಿಗೆ ಹೋಗಿ, ನಡೆದ ಸಂಗತಿಯನ್ನು ತನ್ನ ಪತಿಯಾದ ಕೃಷ್ಣನಿಗೆ ತಿಳಿಸಿದಳು. ಸರ್ವಜ್ಞನಾದ ಕೃಷ್ಣನು ಮೊದಲೇ ಈ ವೃತ್ತಾಂತವನ್ನು ಬಲ್ಲವನಾಗಿದ್ದರೂ, ಮನುಷ್ಯಲೀಲೆಯನ್ನು ನಟಿಸುತ್ತ ಅಣ್ಣನಾದ ಬಲರಾಮನೊಡನೆ “ಆಹಾ ! ನಮಗೆ ಎಂತಹ ಕಷ್ಟವು ಬಂದೊದಗಿತು !” ಎಂದು ಕಣ್ಣೀರುಬಿಟ್ಟು ರೋದಿಸಿದನು. ಒಡನೆಯೇ ಕೃಷ್ಣನು ಬಲರಾಮನನ್ನೂ, ಸತ್ಯಭಾಮೆಯನ್ನು ತನ್ನ ಸಂಗಡ ಕರೆದುಕೊಂಡು ದ್ವಾರಕೆಗೆ ಬಂದನು. ಅಲ್ಲಿ ಶತಧನ್ವನನ್ನು ಕೊಂಡು ಅವನಲ್ಲಿದ್ದ ಮಣಿಯನ್ನು ತರಬೇಕೆಂದು ಯತ್ತಿಸುತ್ತಿದ್ದಾಗ, ಶತಧನ್ವನು ಹೇಗೋ ಈ ಸಂಚನ್ನು ತಿಳಿದು, ಹಿಂದೆ ತನ್ನನ್ನು ಆ ದುಷ್ಕಾರ್ಯಕ್ಕೆ ಪ್ರೇರಿಸಿದ ತನ್ನ ಮಿತ್ರನಾದ ಕೃತವರ್ಮನಿಗೆ ಈ ವಿಚಾರವನ್ನು ತಿಳಿಸಿ, ತನ್ನ ಪ್ರಾಣರಕ್ಷಣೆಗಾಗಿ ಅವನ ಸಹಾಯವನ್ನು ಬೇಡಿದನು. ಆಗ ಕೃತವರ್ಮನು “ಓ ಮಿತ್ರನೇ ಬೇರೆ ಯಾವ ಕೆಲಸವನ್ನಾದರೂ ಹೇಳು. ಲೋಕೇಶ್ವರನಾದ ಆ ರಾಮಕೃಷ್ಣರೊಡನೆ ಮಾತ್ರ ನಾನು ವೈರವನ್ನು ಬೆಳೆಸಲಾರೆನು. ಅವರನ್ನು ವಿರೋಧಿಸಿಕೊಂಡಮೇಲೆ ಲೋಕದಲ್ಲಿ ಕ್ಷೇಮದಿಂದ ಬದುಕಿದವರುಂಟೆ? ಆ ಕೃಷ್ಣನು ನಡೆಸಿದ ಅದ್ಭುತಕಾರ್ಯಗಳನ್ನು ನೀನು ಇದುವರೆಗೆ ಕಿವಿಯಿಂದಾದರೂ ಕೇಳಿಲ್ಲವೆ! ಆತನ ವಿರೋಧದಿಂದಲ್ಲವೇ ಮಹಾಬಲಾಢ್ಯನಾದ ಕಂಸನು, ತನ್ನ ಸಮಸ್ತರಾಜ್ಯಸಂಪತ್ತನ್ನೂ ಕಳೆದುಕೊಂಡು, ತನ್ನ ಸಮಸ್ತಪರಿವಾರಗಳೊಡನೆ ಹತನಾದನು. ಜರಾಸಂಧನು ಹದಿನೇಳಾವರ್ತಿ ಯುದ್ಧದಲ್ಲಿ ಅವನಿಂದ ಪರಾಜಿತನಾಗಿ ಓಡಿಹೋದನು. ಅವರ ಸ್ಥಿತಿಯೇ ಹೀಗಿರುವಾಗ, ಇನ್ನು ನಮ್ಮ ಪಾಡೇನು?” ಎಂದನು. ಆ ಮೇಲೆ ಶತಧನ್ವನು ಅಕ್ರೂರನಬಳಿಗೆ ಹೋಗಿ “ಅಯ್ಯಾ ! ನೀನಾದರೂ ಈಗ ನನಗೆ ಸಹಾಯಮಾಡಲಾರೆಯಾ?” ಎಂದು ಕೇಳಲು, ಅದಕ್ಕಾ ಅಕ್ರೂರನು “ಓ ! ಶತಧನ್ವಾ ! ಆ ಬಲರಾಮಕೃಷ್ಣರ ಶಕ್ತಿಯನ್ನು ತಿಳಿದವನೊಬ್ಬನೂ ಅವರ ಸಂಗಡ ವಿರೋಧಿಸಲಾರನು. ಆತನನ್ನು ಸಾಮಾನ್ಯನಾದವನೆಂದು ತಿಳಿಯಬೇಡ ! ತನ್ನ ಲೀಲೆಯಿಂದ ಲೋಕದ ಸೃಷ್ಟಿಸ್ಥಿತಿ ಸಂಹಾರಗಳನ್ನು ನಡೆಸತಕ್ಕ ಸರ್ವೀಶ್ವರನೇ ಅವನು ! ಆತನ ಮಾಯೆಯಿಂದ ಮೋಹಿತರಾದವರಿಗೆ ಇದು ತಿಳಿಯಲಾರದು. ಆ ಕೃಷ್ಣನು ಏಳುವರುಷದ ಬಾಲಕನಾಗಿರುವಾಗಲೇ ತನ್ನ ಒಂದೇ ಕೈಯಿಂದ ಗೋವರ್ಧನಪರ್ವತವನ್ನು ಕಿತ್ತು, ಸಣ್ಣ ಮಕ್ಕಳು ಹೂವಿನಚಂಡನ್ನು

ಎತ್ತಿಹಿಡಿಯುವಂತೆ ತನ್ನ ಕಿರುಬೆರಳಿನಿಂದ ಹಿಡಿದು ನಿಂತನು.” ಎಂದು ಹೇಳಿ ಹಾಗೆಯೇ ಆ ಕೃಷ್ಣನಲ್ಲಿ ತನಗುಂಟಾದ ಭಕ್ತಿಯಿಂದ ಪರವಶನಾಗಿ “ಅದ್ಭುತ ಮಹಿಮೆಯುಳ್ಳ ಆ ಕೃಷ್ಣನಿಗೆ ನಮಸ್ಕಾರವು. ಅಪ್ರಮೇಯಸ್ವರೂಪನಾಗಿಯೂ ಜಗತ್ಕಾರಣನಾಗಿಯೂ, ಸ್ವರೂಪಸ್ವಭಾವಗಳಲ್ಲಿ ವಿಚಾರವಿಲ್ಲದವನಾಗಿಯೂ, ಸರ್ವಾಂತರಾತ್ಮನಾಗಿಯೂ ಇರುವ ಆ ಭಗವಂತನಿಗೆ ನಮಸ್ಕಾರವು.” ಎಂದು ಧ್ಯಾನಿಸುತ್ತ ನಿಂತುಬಿಟ್ಟನು. ಹೀಗೆ ಅಕ್ರೂರನೂ ತಿರಸ್ಕರಿಸಿ ಬಿಟ್ಟಮೇಲೆ, ಶತಧನ್ವನು ಬೇರೆ ಉಪಾಯವೇನೂ ತೋರದೆ, ತನ್ನಲ್ಲಿದ್ದ ಸ್ಯಮಂತಕ ಮಣಿಯನ್ನು ಅಕ್ರೂರನ ಕೈಗೆ ಕೊಟ್ಟು, ನೂರುಯೋಜನಗಳ ದೂರದಿಂದಾ ಚಿಗಿರುವ ಯಾವುದೋ ಒಂದು ದೇಶಕ್ಕೆ ಹೋಗಿ ಅವಿತುಕೊಂಡನು. ಇಷ್ಟರಲ್ಲಿ ರಾಮಕೃಷ್ಣರಿಬ್ಬರೂ ಗರುಡಧ್ವಜವುಳ್ಳ ತಮ್ಮ ರಥವನ್ನೇರಿ, ವೇಗದಿಂದ ಕುದುರೆಗಳನ್ನು ನಡೆಸಿಕೊಂಡು, ಆ ಶತಧನ್ವನ ದಾರಿಯನ್ನು ಹಿಂಬಾಲಿಸಿ ಹೊರಟರು. ಕೃಷ್ಣನು ತನ್ನ ಮಾವನನ್ನು ಕೊಂಡ ಆ ಶತಧನ್ವನನ್ನು ಹೇಗಾದರೂ ಸಂಹರಿಸಬೇಕೆಂದು ದೃಢಸಂಕಲ್ಪದಿಂದಿದ್ದನು. ಶತಧನ್ವನು ಬಹುದೂರದವರೆಗೆ ಪಲಾಯನಮಾಡಿ, ಕೊನೆಗೆ ಮಿಥಿಲಾಪಟ್ಟಣದ ಉಪವನಕ್ಕೆ ಬರುವಷ್ಟರಲ್ಲಿ, ಅವನ ಕುದುರೆಗಳು ನಡೆಯಲಾರದೆ ಅಲ್ಲಿ ಬಿದ್ದುಹೋದುವು. ಅಮೇಲೆ ಆ ಶತಧನ್ವನು ಕಾಲುನಡೆಯಿಂದಲೇ ಓಡಲಾರಂಭಿಸಿದನು. ಕೃಷ್ಣನೂ ಹಾಗೆಯೇ ಕಾಲುನಡೆಯಿಂದ ಅವನ್ನು ಬೆನ್ನಟ್ಟಿ ಹೋಗಿ, ಸ್ವಲ್ಪಕಾಲದೊಳಗಾಗಿಯೇ ಅವನ್ನು ಹಿಡಿದು, ತೀಕ್ಷ್ಣಧಾರೆಯುಳ್ಳ ತನ್ನ ಚಕ್ರದಿಂದ ಅವನ ತಲೆಯನ್ನು ಕತ್ತರಿಸಿ ಕೆಡಹಿದನು. ಕೃಷ್ಣನು ಸರ್ವಜ್ಞನಾಗಿದ್ದರೂ, ಬಲರಾಮನ ಮಾತಿಗಾಗಿ ಆ ಶತಧನ್ವನ ಬಟ್ಟೆಗಳೆಲ್ಲವನ್ನೂ ಶೋಧಿಸಿ ಸ್ವಲ್ಪಹೊತ್ತಿನವರೆಗೆ ಹುಡುಕುತ್ತಿದ್ದು, ಅಲ್ಲಿ ರತ್ನವನ್ನು ಕಾಣದೆ, ಬಲರಾಮನಬಳಿಗೆ ಬಂದು ಆ ಶಾಭಂಗವನ್ನು ನಟಿಸುತ್ತ “ಅಣ್ಣಾ ! ನಾವು ನಿಷ್ಟುಯೋಜನವಾಗಿ ಆ ಶತಧನ್ವನನ್ನು ಕೊಂದ ಹಾಗಾಯಿತು. ಅವನಲ್ಲಿ ಈಗ ರತ್ನವೇನೂ ಕಾಣಲಿಲ್ಲ ! ಈಗ ಮಾಡುವುದೇನು ?” ಎಂದನು. ಆಗ ಬಲರಾಮನು, “ಕೃಷ್ಣಾ ! ಆ ಶತಧನ್ವನು ಬೇರೆ ಯಾವ ನಲ್ಲಿಯೋ ಆ ರತ್ನವನ್ನು ಬಚ್ಚಿಟ್ಟಿರಬೇಕು. ಅದುದರಿಂದ ನೀನು ತಿರಗಿ ದ್ವಾರಕಾ ಪುರಕ್ಕೆ ಹೋಗಿ ಅಲ್ಲಿ ಚೆನ್ನಾಗಿ ಹುಡುಕಿನೋಡು ! ನಾನು ಈಗಲೇ ಮಿಥಿಲಾಪುರಿಗೆ ಹೋಗಿ, ಅಲ್ಲಿ ವಿದೇಹರಾಜನನ್ನು ನೋಡಬೇಕೆಂದಿರುವೆನು. ಇನ್ನು ನಾನು ಹೋಗುವೆನು.” ಎಂದು ನೆಟ್ಟಗೆ ಮಿಥಿಲಾಪುರಿಗೆ ಬಂದು



ಬಿಟ್ಟನು. ಅಲ್ಲಿ ಮಿಥಿಲಾರಾಜನು ಬಲರಾಮನನ್ನು ಕಂಡೊಡನೆ ಆತ್ಮಾದರದಿಂದ ಸತ್ಕರಿಸಿ ಮನ್ನಿಸಿದನು. ಬಲರಾಮನು ಅಲ್ಲಿಯೇ ಕೆಲವು ವರುಷಗಳವರೆಗೆ ವಾಸಮಾಡುತ್ತಿದ್ದನು. ಈ ಕಾಲದಲ್ಲಿಯೇ ಧೃತರಾಷ್ಟ್ರನ ಮಗನಾದ ದುರ್ಮೋ ಧನನು ಬಲರಾಮನಲ್ಲಿ ಗದಾಯುದ್ಧವನ್ನು ಕ್ರಮವಾಗಿ ಕಲಿತನು. ಇಷ್ಟರಲ್ಲಿ ಆತ್ಮಲಾಗಿ ಕೃಷ್ಣನು ದ್ವಾರಕೆಗೆ ಬಂದು, ತಾನು ಶತಧನ್ವನನ್ನು ಕೊಂಡುಬಂದ ವೃತ್ತಾಂತವನ್ನೂ, ಅಲ್ಲಿ ತನಗೆ ಸ್ವಮಂತ್ರಕರತ್ವವು ಸಿಕ್ಕದೆ ಹೋದುದನ್ನೂ ಸತ್ಕಥಾವಾಗಿ ತಿಳಿಸಿದನು. ಮತ್ತು ಅಲ್ಲಿ ತಾನೇ ಮುಂದಾಗಿ ನಿಂತು ಶತ ಧನ್ವನಿಗೆ, ಅವನ ಬಂಧುಗಳಿಂದ ಅಪರಕ್ರಿಯೆಗಳನ್ನು ಕ್ರಮವಾಗಿ ಮಾಡಿಸಿದನು. ಶತಧನ್ವನು ಕೃಷ್ಣನಿಂದ ಹತನಾದ ಸಂಗತಿಯು, ಅಕ್ರೂರಕೃತವರ್ಮಗೂ ತಿಳಿಯಿತು. ಶತಧನ್ವನನ್ನು ಆ ಕಾರ್ಯಕ್ಕೆ ಪ್ರೇರಿಸಿದವರು ಅವರೇ ಆದುದರಿಂದ, ಕೃಷ್ಣನಿಗೆ ಆ ಸಂಗತಿಯು ತಿಳಿದುಬಂದರೆ, ತಮ್ಮನ್ನೇನುಮಾಡುವನೋ ಎಂಬ ಭಯದಿಂದ, ಅವರಿಬ್ಬರೂ ಅಕ್ಷಣವೇ ದ್ವಾರಕೆಯನ್ನು ಬಿಟ್ಟು, ಎಲ್ಲಿಯೋ ತಲೆತಪ್ಪಿಸಿಕೊಂಡು ಓಡಿಹೋದರು. ಅಕ್ರೂರನು ದ್ವಾರಕೆಯನ್ನು ಬಿಟ್ಟು ಹೊರಟುಹೋದಕೊಡಲೆ, ಅಲ್ಲಿನ ಜನರಿಗೆ ಆ ಕಾಶದಲ್ಲಿಯೂ, ಭೂಮಿಯಲ್ಲಿಯೂ, ಅವರವರ ಶರೀರಗಳಲ್ಲಿಯೂ, ನಾನಾವಿಧವಾದ ಮಹೋತ್ಪಾತಗಳು ಕಂಡು ಬಂದವು. “ಓ ಶರೀಕ್ಷಿದ್ರಾಜಾ! ಅಕ್ರೂರನು ಬಿಟ್ಟು ಹೋದುದರಿಂದ ಅಲ್ಲಿ ಉತ್ಪಾತಗಳುಂಟಾದುವೆಂದು ಕೆಲವರು ಆಡಿಕೊಳ್ಳುತ್ತಿದ್ದರು. ಇದು ಭ್ರಮೆಯೇ ಹೊರತು ವಾಸ್ತವವೆಂದು ತೋರಲಿಲ್ಲ. ತಮ್ಮ ನಿವಾಸಮಾತ್ರದಿಂದಲೇ ಸಮಸ್ತದೋಷಗಳನ್ನೂ ನೀಗಿಸ ತಕ್ಕ ವಹರ್ಷಿಗಳಿಗೂ ಯಾವನು ಆಶ್ರಯಭೂತನಾಗಿರುವನೋ, ಅಂತಹ ಕೃಷ್ಣನೇ ಸಾಕ್ಷಾತ್ಕಾರಿ ವಾಸಮಾಡುತ್ತಿರುವಾಗ ಅಲ್ಲಿ ಉತ್ಪಾತಗಳು ಕಾಣುವದೆಂದರೇನು? ಇದಲ್ಲದೆ ಕೆಲವು ವೃದ್ಧರು “ಹಿಂದೆ ಕಾಶಿಯಲ್ಲಿ ಬಹು ಕಾಲದವರೆಗೆ ಮಳೆಯಿಲ್ಲದೆ ಹೋಗಲು, ಕಾಶೀರಾಜನು ತನ್ನಲ್ಲಿಗೆ ಬಂದ ಶ್ವಫಲನುಂಟವನಿಗೆ ಗಾಂಧಿನಿಯೆಂಬ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿದಮೇಲೆ, ಅಲ್ಲಿ ಮಳೆಯಾಯಿತೆಂದು ಹೇಳುವರು. ಆಶ್ವಫಲನ ಮಗನಾದ ಅಕ್ರೂರನಲ್ಲಿಯೂ ಆ ವಿಧವಾದ ಮಹಿಮೆಯೇ ಇರಬೇಕೆಂದೂ ಅವನಿದ್ದ ಕಯಲ್ಲಿ ಯಾವಾಗಲೂ ಸುವೃಷ್ಟಿಯಾಗುವುದೆಂದೂ, ಅಲ್ಲಿ ಅಪಮೃತ್ಯುಗಳ ಕೊಂಡೂ ತಲೆದೋರಲಾರವೆಂದೂ ಜನರು ಆಡಿಕೊಳ್ಳುತ್ತಿದ್ದರು. ಈ ಮಾತು ಕರ್ಣಾಕರ್ಣಕೆಯಾಗಿ ಕೃಷ್ಣನ ಕಿವಿಗೂ ಬಿದ್ದಿತು. ಕೃಷ್ಣನು ಸರ್ವಜ್ಞನಾದುದು

ದರಿಂದ, ಅಕ್ರೂರನಿದ್ದಕಡೆಯಲ್ಲಿ ಸುವೃಷ್ಟಿ ಮೊದಲಾದ ಶುಭಗಳೆಲ್ಲವೂ ಕಾಣುವುದು ಸ್ಯಮಂತಕಮಣಿಯ ಪ್ರಭಾವವಾಗಿರಬೇಕೇಹೊರತು, ಅಕ್ರೂರನ ಪ್ರಭಾವವಲ್ಲವೆಂಬುದನ್ನು ತಿಳಿದುಕೊಂಡು, ಮೇಲೆಮಾತ್ರ ಅಲ್ಲಿನ ಜನಗಳನ್ನು ಮೆಚ್ಚಿಸುವುದಕ್ಕಾಗಿ ಅವರ ಅಭಿಪ್ರಾಯವನ್ನೇ ಅವನೋದಿಸುತ್ತ, ದೂತರನ್ನು ಕಳುಹಿಸಿ ಅಕ್ರೂರನನ್ನು ಕರೆತರಿಸಿದನು. ಮತ್ತು ಅವನನ್ನು ಯಥೋಚಿತವಾಗಿ ಪೂಜಿಸಿ, ಪ್ರಿಯವಾಕ್ಯಗಳಿಂದ ಸಂತೋಷಪಡಿಸಿದಮೇಲೆ, ಮಂದಹಾಸಪೂರ್ವಕವಾಗಿ ಅವನನ್ನೇಕುರಿತು “ಶತಧನ್ವನು ನಿನ್ನಲ್ಲಿಟ್ಟುಹೋದ ರತ್ನವು ಈಗಲೂ ನಿನ್ನಲ್ಲಿರಬೇಕಲ್ಲವೆ? ಈ ಸಂಗತಿಯನ್ನು ನಾನು ಮೊದಲೇ ಬಲ್ಲೆನು? ಸತ್ರಾಜಿತ್ತಿಗೆ ಮಕ್ಕಳಿಲ್ಲದುದರಿಂದ, ಅವನ ದೌಹಿತ್ರರೇ ಅವನಿಗೆ ಪಿಂಡತೀರ್ಥೋದಕಾದಿಗಳನ್ನು ಕೊಟ್ಟು ಪಿತೃಮಣವನ್ನು ತೀರಿಸಿರುವುದರಿಂದ, ಅವನ ಸ್ವತ್ತಿಗೆಲ್ಲಾ ಅವರೇ ಬಾಧ್ಯರೆಂಬುದನ್ನು ನೀನೂ ಬಲ್ಲೆಯಷ್ಟೆ! ಆದರೆ ಆ ರತ್ನವನ್ನು ಮಾತ್ರ ಇಟ್ಟುಕೊಳ್ಳುವುದಕ್ಕೆ ಅವನಿಗೆ ಸಾಧ್ಯವಲ್ಲ, ಕೊಟ್ಟರೂ ಅದನ್ನು ಅವರು ಧರಿಸಲಾರರು. ಆದುದರಿಂದ ಮಹಾವ್ರತನಿಷ್ಠನಾದ ನಿನ್ನಲ್ಲಿಯೇ ಆ ರತ್ನವಿರಲಿ! ಆದರೆ ಒಂದು ಸಂಗತಿಯುಂಟು. ಈ ರತ್ನದ ವಿಷಯವಾಗಿ ಬಲರಾಮನು ನನ್ನಲ್ಲಿ ಬಹಳವಾಗಿ ಸಂದೇಹಿಸುತ್ತಿರುವನು. ಆದುದರಿಂದ ಆ ರತ್ನವು ನಿನ್ನಲ್ಲಿರುವುದೆಂಬುದನ್ನು ತಿಳಿಸುವುದಕ್ಕಾಗಿ, ನಮ್ಮ ಬಂಧುಗಳೆಲ್ಲರಿಗೂ ಅದನ್ನು ನೀನು ಒಂದಾವರ್ತಿ ತೋರಿಸಿ ಬಿಟ್ಟರೆ ಸಾಕು! ನನ್ನ ಮೇಲಿನ ಅಪವಾದವು ತಪ್ಪಿ, ಎಲ್ಲರಿಗೂ ನಂಬಿಕೆಯುಂಟಾಗುವುದು. ನನ್ನ ಮನಸ್ಸಿಗೂ ನೆಮ್ಮದಿಯುಂಟಾಗುವುದು. ಅಕ್ರೂರಾ! ಆ ರತ್ನದ ಸಂಗತಿಯು ಹಾಗಿರಲಿ! ನಿನಗೆ ಕ್ಷೇಮವಷ್ಟೆ? ನಿನ್ನ ಯಜ್ಞಕಾರ್ಯಗಳೆಲ್ಲವೂ ಅವಿಚ್ಛಿನ್ನವಾಗಿ ನಡೆಯುತ್ತಿರುವುವಷ್ಟೇ?” ಎಂದು ನಾನಾವಿಧಗಳಾದ ಪ್ರಿಯವಾಕ್ಯಗಳಿಂದ ಆ ಅಕ್ರೂರನನ್ನು ಪ್ರೋತ್ಸಾಹಿಸಿದ ಮೇಲೆ, ಅಕ್ರೂರನು ತನ್ನ ಬಟ್ಟೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸೂರ್ಯತೇಜಸುಳ್ಳ ಆ ರತ್ನವನ್ನು, ತೆಗೆದು ಕೃಷ್ಣನ ಕೈಗೆ ಕೊಟ್ಟನು. ಕೃಷ್ಣನು ತನ್ನ ಬಂಧುಗಳೆಲ್ಲರಿಗೂ ಅದನ್ನು ತೋರಿಸಿ, ತನ್ನ ಮೇಲಿನ ಅಪವಾದವನ್ನು ತಪ್ಪಿಸಿಕೊಂಡು, ಅಮೇಲೆ ತಿರುಗಿ ಅದನ್ನು ಅಕ್ರೂರನ ಕೈಗೆ ಕೊಟ್ಟು ಬಿಟ್ಟನು. ಓಪರೀಕ್ಷಿದ್ರಾಜಾ! ಸರ್ದೇಶ್ವರನಾದ ಆ ಭಗವಂತನ ಸ್ಯಮಂತಕಾಹರಣವೆಂಬ ಈ ವೃತ್ತಾಂತವು ಸಮಸ್ತಪಾಪನಿವಾರಕವಾದುದು. ಮಂಗಳಕರವಾದುದು. ಈ ಉಪಾಖ್ಯಾನವನ್ನು ಭಕ್ತಿಯಿಂದ

ಕೇಳುವವರೂ, ಹೇಳುವವರೂ, ಮನಸ್ಸಿನಿಂದ ಧ್ಯಾನಿಸುವವರೂ, ಆ ಕೃಷ್ಣನಂತೆಯೇ ತಮ್ಮ ಮೇಲೆ ಬಿದ್ದ ವೃಥಾಪವಾದಗಳನ್ನು ತಪ್ಪಿಸಿಕೊಂಡು ಮನಶಾಂತಿಯನ್ನು ಹೊಂದುವರು.

ಇದು ಐವತ್ತೇಳನೆಯ ಅಧ್ಯಾಯವು.

❖ { ಶ್ರೀ ಕೃಷ್ಣನು ಕಾಳಿಂದಿ, ಮಿತವಿಂದೆ, ಸತ್ಯಯಂಬ | ❖  
ವರನ್ನು ಮದುವೆಯಾದುದು. }

ಓ ಪರೀಕ್ಷಿದ್ರಾಜಾ ! ಆಮೇಲೆ ಶ್ರೀಕೃಷ್ಣನು, ಪಾಂಡವರು, ತಾವು ಆರಗಿನ ಮನೆಯಲ್ಲಿ ದಗ್ಧರಾದಂತೆ ಜನರೆಲ್ಲರಿಗೂ ನಂಬಿಕೆ ಹುಟ್ಟಿಸಿ, ದ್ರುಪದನ ಪಟ್ಟಣಕ್ಕೆ ಬಂದು ಸೇರಿರುವರೆಂಬ ಸುದ್ದಿಯನ್ನು ಕೇಳಿ, ಸಾತ್ಯಕಿಮೊದಲಾದವರೊಡನೆ ಹೊರಟು, ಆ ಪಾಂಡವರನ್ನು ನೋಡಬೇಕೆಂದು ತಿರುಗಿ ಇಂದ್ರಪ್ರಸ್ಥಕ್ಕೆ ಬಂದನು. ಸರ್ದೇಶ್ವರನಾದ ಕೃಷ್ಣನು ಬಂದುದನ್ನು ನೋಡಿ ಪಾಂಡವರೆಲ್ಲರೂ, ಹೋಗಿದ್ದ ಪ್ರಾಣವೇ ತಿರುಗಿ ಬಂದಂತೆ ಸಂತೋಷಗೊಂಡು, ಪ್ರತ್ಯುತ್ಥಾನಮಾಡಿ, ಅವನನ್ನು ಪ್ರೀತಿಯಿಂದಾಲಿಂಗಿಸಿ ಕೊಂಡರು. ಆ ಭಗವಂತನ ದೇಹಸ್ಪರ್ಶದಿಂದ ಪಾಪವಿಮುಕ್ತರಾಗಿ, ಮಂದಹಾಸವಿಶಿಷ್ಟವಾದ ಆ ಕೃಷ್ಣನ ಮುಖಕಮಲವನ್ನು ನೋಡುತ್ತ ಸಂತೋಷಸಾಗರದಲ್ಲಿ ಮುಳುಗಿದಂತಾದರು. ಆಗ ಕೃಷ್ಣನು ಯುಧಿಷ್ಠಿರನಿಗೂ ಭೀಮನಿಗೂ, ಪಾದಾಭಿವಂದನವನ್ನು ಮಾಡಿದನು. ತನಗೆ ಸಮಾನಸ್ಕಂಧನಾದ ಅರ್ಜುನನನ್ನು ಅಲಿಂಗಿಸಿಕೊಂಡನು. ತನಗೆ ನಮಸ್ಕಾರ ಮಾಡಿದ ನಕುಲಸಹದೇವರಿಬ್ಬರನ್ನೂ ಶುಭಾಶೀರ್ವಾದಗಳಿಂದ ಮನ್ನಿಸಿದನು. ಪಂಚಪಾಂಡವರೂ ಆಗ ಕೃಷ್ಣನಿಗೆ ಉತ್ತಮಾಸನವನ್ನು ಕೊಟ್ಟು ಕುಳಿರಿಸಿದರು. ಹೊಸಮದುಮಗಳಾದ ದ್ರೌಪದಿಯು, ಲಜ್ಜೆಯೊಡನೆ ಮುಂದೆ ಬಂದು. ಶ್ರೀಕೃಷ್ಣನ ಪಾದಗಳನ್ನು ಹಿಡಿದು ನಮಸ್ಕರಿಸಿದಳು. ಕೃಷ್ಣನೊಡನೆ ಬಂದಿದ್ದ ಸಾತ್ಯಕಿ ಮೊದಲಾದವರೂಕೂಡ, ಪಾಂಡವರಿಂದ ಯಥೋಚಿತವಾಗಿ ಸತ್ಕರಿಸಲ್ಪಟ್ಟು ಉಚಿತಾಸನದಲ್ಲಿ ಕುಳಿತಿದ್ದರು. ಸ್ವಲ್ಪಹೊತ್ತಿನಮೇಲೆ ಕೃಷ್ಣನು, ತನ್ನ ಅತ್ತೆಯಾದ ಕುಂತಿಗೆ ನಮಸ್ಕರಿಸುವುದಕ್ಕಾಗಿ ಅವಳ ಬಳಿಗೆ ಹೋದನು. ಕೃಷ್ಣನನ್ನು ಕಂಡೊಡನೆ ಕುಂತಿದೇವಿಯು, ಸಂತೋಷದಿಂದ ಕಣ್ಣುಗಳಲ್ಲಿ

ಆನಂದಬಾಷ್ಪವನ್ನು ಸುರಿಸುತ್ತ, ಆತನನ್ನಾಲಿಂಗಿಸಿ, ವಸುದೇವನೇ ಮೊದಲಾದ ತನ ಬಂಧುಗಳ ಕ್ಷೇಮವನ್ನು ವಿಚಾರಿಸಿದಳು. ಕೃಷ್ಣನೂ ಕೂಡ ಆ ಕುಂತಿಯ ಮತ್ತು ಅವಳ ಸೊಸೆಯ ಕ್ಷೇಮವನ್ನು ವಿಚಾರಿಸಿದನು. ಹೀಗೆ ಕುಶಲ ಪ್ರಶ್ನೆಗಳಾಗುವಾಗ, ಕುಂತಿಯು ಕಣ್ಣುಗಳಲ್ಲಿ ಧಾರೆಧಾರೆಯಾಗಿ ನೀರು ಸುರಿಸುತ್ತ, ಸಮಸ್ತ ದುಃಖನಿವಾರಕನಾದ ಆ ಶ್ರೀಕೃಷ್ಣನನ್ನು ನೋಡಿ, ಹಿಂದೆ ತನಗುಂಟಾದ ಅನೇಕಕಷ್ಟಗಳನ್ನು ಸ್ಮರಿಸಿಕೊಂಡು, ಗದ್ಗದಸ್ವರದಿಂದ ಹೀಗೆಂದು ಹೇಳುವಳು. “ಕೃಷ್ಣಾ ! ನೀನು ಬಂಧುಪ್ರೇಮವನ್ನಿಟ್ಟು ಯಾವಾಗ ನಮ್ಮನ್ನು ಸ್ಮರಿಸುತ್ತಿರುವೆಯೋ, ಆಗಲೇ ನಮ್ಮ ಕಷ್ಟಗಳೆಲ್ಲವೂ ನೀಗಿದಂತಲ್ಲದೆ ಬೇರೆಯಲ್ಲ. ನೀನೊಬ್ಬನೇ ನಮಗೆ ದಿಕ್ಕು ! ಹಿಂದೆ ನೀನು ನಮ್ಮ ಕಷ್ಟವನ್ನು ವಿಚಾರಿಸುವುದಕ್ಕಾಗಿ, ನಮ್ಮ ಜ್ಞಾತಿಯಾದ ಅಕ್ರೂರನನ್ನು ಕಳುಹಿಸಿದಾಗಲೇ ನಮ್ಮ ಸಂಕಟಗಳೆಲ್ಲವೂ ನೀಗಿದುವು. ನೀನಿಗೆ ತನ್ನ ವರೆಂದೂ, ಇತರರೆಂದೂ ಭೇದಬುದ್ಧಿಯಿಲ್ಲದುದರಿಂದ, ಸರ್ವಸುಹೃತ್ತೆನಿಸಿಕೊಂಡಿರುವೆ. ಸಮಸ್ತ ಲೋಕಗಳಿಗೂ ಅಂತರಾತ್ಮನಾದ ನೀನಿಗೆ ಆ ವಿಧವಾದ ಭೇದಬುದ್ಧಿಯಿಲ್ಲದಿರುವುದೇನೂ ಆಶ್ಚರ್ಯವಲ್ಲ. ಹೀಗೆ ನೀನು ಸರ್ವಸಮನಾಗಿದ್ದರೂ ನಿನ್ನನ್ನು ಮರೆಯದೆ ಯಾವಾಗಲೂ ಸ್ಮರಿಸ್ತರಿಸತಕ್ಕವರ ಹೃದಯದಲ್ಲಿದ್ದು, ಅವರಿಗೆ ಬಂದ ಕಷ್ಟಗಳೆಲ್ಲವನ್ನೂ ಆಗಾಗಲೇ ನೀಗಿಸುತ್ತಿರುವೆ” ಎಂದಳು. ಆಗ ಸಮೀಪದಲ್ಲಿದ್ದ ಧರ್ಮರಾಜನು, ಕೃಷ್ಣನನ್ನು ಕುರಿತು, “ಓ ಲೋಕೇಶ್ವರಾ ! ಪೂರೈಸಿದಲ್ಲಿ ನಾವು ಎಷ್ಟು ಪುಣ್ಯವನ್ನು ಮಾಡಿದ್ದೇವೋ ತಿಳಿಯುವು. ಯೋಗೀಶ್ವರರಿಗೂ ಅಗೋಚರನಾದ ನೀನು, ಅಲ್ಲರಾದ ನಮ್ಮ ಕಣ್ಣಿಗೆ ಗೋಚರಿಸುತ್ತಿರುವೆಯೆಲ್ಲವೆ? ಇದಕ್ಕಿಂತಲೂ ಭಾಗ್ಯವೇನುಂಟು? ಕೃಷ್ಣಾ ! ಈ ಮಳೆಗಾಲವು ಮುಗಿಯುವವರೆಗೆ ನೀನು ಈ ಇಂದ್ರಪ್ರಸ್ಥದಲ್ಲಿಯೇ ಸುಖವಾಗಿದ್ದು, ಇಲ್ಲಿನ ಜನರೆಲ್ಲರಿಗೂ ನಿನ್ನ ದರ್ಶನಾನಂದವನ್ನು ಕರುಣಿಸಬೇಕು” ಎಂದು ಪ್ರಾರ್ಥಿಸಲು, ಕೃಷ್ಣನು ಕೆಲವುಕಾಲದವರೆಗೆ ಅಲ್ಲಿಯೇ ವಾಸಮಾಡುತ್ತಿದ್ದನು. ಹೀಗಿರುವಾಗ ಒಮ್ಮೆ ಅರ್ಜುನನು, ಅಕ್ಷಯಬಾಣವುಳ್ಳ ಬತ್ತಳಿಕೆಯನ್ನೂ, ಗಾಂಡೀವವೆಂಬ ತನ್ನ ಮಹಾಧನುಸ್ಸನ್ನೂ ತೆಗೆದುಕೊಂಡು, ವಾನರಚಿಹ್ನೆಯುಳ್ಳ ತನ್ನ ರಥದಲ್ಲಿ ಕೃಷ್ಣನನ್ನೂ ಕುಳ್ಳಿರಿಸಿಕೊಂಡು, ವನವಿಹಾರಕ್ಕಾಗಿ ಹೊರಟನು. ಅನೇಕಕ್ರೂರಮೃಗಗಳಿಂದ ಕೊಡಿದ ನಿರ್ಜನವಾದ ಒಂದಾನೊಂದು ಮಹಾರಣ್ಯವನ್ನು ಪ್ರವೇಶಿಸಿ, ಅಲ್ಲಿ ಹುಲಿ, ಹಂದಿ, ಕಾಡೆಮ್ಮೆ, ಜಂಕೆ, ಎಂಟಿಡಿ (ಶರಭ), ಕಡವೆ, ಖಡ್ಗಮೃಗ, ಹುಲಿ, ಮೊಲ, ಮುಳ್ಳುಹಂದಿ, ಮೊದಲಾದ ಅನೇಕಕ್ರೂರಮೃಗಗಳನ್ನು

ಬಾಣಗಳಿಂದ ಕೊಂದು ಕೆಡಹುತ್ತಬಂದನು. ಈ ನೆಡುವೆ ಪರ್ವದಿನಗಳು ಬಂದಾಗ, ಸೇವಕರು ಆ ಮೃಗಗಳಲ್ಲಿ ಶ್ರೇಷ್ಠವಾದುವುಗಳನ್ನು ಧರ್ಮರಾಜನಿಗೆ ತಂದೊಪ್ಪಿಸುತ್ತಿದ್ದರು, ಹೀಗೆ ಬೇಟೆಯಾಡುತ್ತಿರುವಾಗ, ಅರ್ಜುನನು, ಹಸಿವು ಬಾಯಾರಿಕೆಗಳಿಂದ ಬಹಳವಾಗಿ ಬಳಲಿ ಯಮುನಾತೀರಕ್ಕೆ ಬಂದನು. ಅಲ್ಲಿ ಕೃಷ್ಣಾರ್ಜುನರಿಬ್ಬರೂ ಸ್ನಾನಾಚಮನಗಳನ್ನು ಮಾಡಿ, ಜಲಪಾನವನ್ನು ಮಾಡುತ್ತಿರುವಾಗ, ಮುಂದೆ ಸುಂದರಸ್ತ್ರೀಯೊಬ್ಬಳು ಸಂಚರಿಸುತ್ತಿರುವುದನ್ನು ಕಂಡರು. ಸರ್ವಾಯವಸೌಂದರ್ಯವುಳ್ಳ ಆ ಕನ್ಯೆಯನ್ನು ಕಂಡೊಡನೆ, ಶ್ರೀ ಕೃಷ್ಣನು, ಅವಳು ಯಾರೆಂಬುದನ್ನು ವಿಚಾರಿಸಿ ಬರುವಂತೆ ಅರ್ಜುನನನ್ನು ಪ್ರೇರಿಸಲು, ಅರ್ಜುನನು ಅವಳ ಬಳಿಗೆ ಬಂದು, “ಓ ಕಲ್ಯಾಣಿ! ನೀನು ಯಾರು! ಯಾರ ಮಗಳು! ಎಲ್ಲಿಂದ ಬಂದಿರುವೆ? ಯಾವ ಉದ್ದೇಶದಿಂದ ಇಲ್ಲಿ ಸಂಚರಿಸುತ್ತಿರುವೆ! ನಿನ್ನನ್ನು ನೋಡಿದರೆ ಅನುರೂಪನಾದ ಪತಿಯನ್ನು ಪಡೆಯಬೇಕೆಂಬ ಉದ್ದೇಶವು ನಿನ್ನ ಮನಸ್ಸಿನಲ್ಲಿರುವಂತಿದೆ. ಓ ಮಂಗಳಾಂಗಿ! ನಿನ್ನ ಪೂರ್ವೋತ್ತರವನ್ನು ತಿಳಿಸು” ಎಂದನು. ಅದಕ್ಕಾ ಕಾಳಿಂದಿಯು “ಓ ಸೌಮ್ಯಾ! ನಾನು ಸವಿತೃದೇವನ ಮಗಳು. ನಾನು ಪತಿಯನ್ನು ಕೋರಿಯೇ ಇಲ್ಲಿ ಪರಪದನಾದ ವಿಷ್ಣುವನ್ನು ಕುರಿತು ತಪಸ್ಸು ಮಾಡುತ್ತಿರುವೆನು. ಆ ಶ್ರೀ ವಿಷ್ಣುವನ್ನು ಹೂರತು ಬೇರೆ ಯಾವ ಪುರುಷನನ್ನೂ ನಾನು ವರಿಸತಕ್ಕವಳಲ್ಲ. ಅನಾಥರಕ್ಷಕನಾದ ಆ ಭಗವಂತನೇ ನನ್ನಲ್ಲಿ ಪ್ರಸನ್ನ ನಾಗಲೆಂದು ಅನವರತವೂ ಹಂಬಲಿಸುತ್ತಿರುವೆನು. ನನಗೆ ಕಾಳಿಂದಿಯೆಂದು ಹೆಸರು. ನನ್ನ ತಂದೆಯಾದ ಸವಿತೃದೇವನು ಈ ಯಮುನಾಜಲದೊಳಗೆ ನನಗಾಗಿ ಒಂದು ದಿವ್ಯಭವನವನ್ನು ಕಟ್ಟಿಸಿಕೊಟ್ಟಿರುವನು. ಭಗವಂತನ ಸಾಕ್ಷಾತ್ಕಾರವಾಗುವವರೆಗೆ ನಾನು ಇಲ್ಲಿಯೇ ಕಾಲವನ್ನು ಕಳೆಯಬೇಕಾಗಿರುವುದು.” ಎಂದಳು. ಅವಳು ಹೇಳಿದ ಸಂಗತಿಗಳೆಲ್ಲವನ್ನೂ ಅರ್ಜುನನು ಕೃಷ್ಣನಿಗೆ ಯಥಾವತ್ತಾಗಿ ತಿಳಿಸಿದನು. ಕೃಷ್ಣನು ಮೊದಲೇ ಇದ್ದಿಲ್ಲವನ್ನೂ ಬಲ್ಲವನಾಗಿದ್ದರೂ, ಅರ್ಜುನನ ಮಾತಿಗೆ ಸಂತೋಷವನ್ನು ನಟಿಸುತ್ತ, ಆ ಕನ್ಯೆಯನ್ನು ಕರೆತರಿಸಿ ರಥದಮೇಲೆ ಕುಳ್ಳಿರಿಸಿಕೊಂಡು ಧರ್ಮರಾಜನ ಪುರಕ್ಕೆ ಹಿಂತಿರುಗಿ ಬಂದನು. ಕೃಷ್ಣನು ಆ ಇಂದ್ರಪ್ರಸ್ಥದಲ್ಲಿರುವಾಗಲೇ ಪಾಂಡವರ ಪ್ರಾರ್ಥನೆಯಿಂದ, ವಿಶ್ವಕರ್ಮನಮೂಲಕವಾಗಿ ಅವರಿಗೆ ಅದ್ಭುತವಾಗಿಯೂ, ವಿಚಿತ್ರವಾಗಿಯೂ ಇರುವ ಒಂದು ಪಟ್ಟಣವನ್ನು ಕಲ್ಪಿಸಿಕೊಟ್ಟನು. ಅಗ್ನಿಗೆ ಪಾಂಡವನವನನ್ನು ಅಹಾರವಾಗಿ ಕೊಡಿಸುವನೆಂದಲ್ಲಿ, ಅರ್ಜುನನಿಗೆ ತಾನೇ ಸಾರಥಿಯೂ ಆದನು. ಇದರಿಂದ ಸಂತುಷ್ಟನಾದ

ಅಗ್ನಿಯು, ಅರ್ಜುನನಿಗೆ ಆ ಗಾಂಡೀವವೆಂಬ ಧನುಸ್ಸನ್ನೂ, ಶುಭ್ರವಾದ ನಾಲ್ಕುಕುದುರೆಗಳನ್ನೂ, ಅಕ್ಷಯಬಾಣವುಳ್ಳ ಎರಡು ಬತ್ತಳಿಕೆಗಳನ್ನೂ, ಒಂದು ದಿವ್ಯರಥವನ್ನೂ, ಅಭೇದ್ಯಕವಚವನ್ನೂ ಅನುಗ್ರಹಿಸಿಕೊಟ್ಟನು. ಈ ಖಾಂಡವದಹನಕಾಲದಲ್ಲಿ, ಮಯನಿಗೆ ಅಗ್ನಿಯಿಂದುಂಟಾದ ಅಪಾಯವು ತಪ್ಪಿದುದರಿಂದ, ಅವನೂ ಅರ್ಜುನನಲ್ಲಿ ಪ್ರಸನ್ನನಾಗಿ, ತನ್ನ ಮಾಯೆಯಿಂದ ಆಶ್ಚರ್ಯಕರವಾದ ಒಂದು ಸಭೆಯನ್ನು ನಿರ್ಮಿಸಿಕೊಟ್ಟನು ಓ ಪರೀಕ್ಷಿದ್ರಾಜಾ! ಈ ಮಯನಿರ್ಮಿತವಾದ ಸಭೆಯಲ್ಲಿಯೇ ದುರ್ಯೋಧನನು, ನೀರೆಂದೂ, ನೆಲವೆಂದೂ ತಿಳಿಯದೆ, ಬುದ್ಧಿ ಭ್ರಮದಿಂದ ಮೋಸಹೋಗಿ ಅವಮಾನಪಟ್ಟನು. ಈ ಕಾರ್ಯಗಳೆಲ್ಲವೂ ಕೃಷ್ಣನು ಇಂದ್ರಪ್ರಸ್ಥದಲ್ಲಿದ್ದಾಗಲೇ ನಡೆದುವು. ವರ್ಷಾಕಾಲದ ಆ ನಾಲ್ಕುತಿಂಗಳುಗಳು ಕಳೆದಮೇಲೆ ಶ್ರೀ ಕೃಷ್ಣನು, ಧರ್ಮರಾಜನ ಮತ್ತು ಇತರಬಂಧುಮಿತ್ರರ ಅನುಜ್ಞೆಯನ್ನು ಪಡೆದು, ಸಾತ್ಯಕಿ ವೇದಲಾದವರೊಡನೆ ಅಲ್ಲಿಂದ ಹಿಂತಿರುಗಿದನು. ದ್ವಾರಕೆಗೆ ಬಂದಮೇಲೆ, ಒಂದಾನೊಂದು ಶುಭವಾಸದ ಶುಭನಕ್ಷತ್ರದಲ್ಲಿ ಗ್ರಹಬಲಸಂಪತ್ತಿಯಿಂದ ಕೂಡಿದ ಶುಭಮುಹೂರ್ತದಲ್ಲಿ, ಆ ದ್ವಾರಕಾವಾಸಿಗಳೆಲ್ಲರಿಗೂ ನೇತ್ರಾನಂದವುಂಟಾಗುವಂತೆ ಕಾಳಿಂದಿಯನ್ನು ವಿವಾಹಮಾಡಿಕೊಂಡನು.

ಓ ಪರೀಕ್ಷಿದ್ರಾಜಾ! ಇನ್ನೊಂದು ವೃತ್ತಾಂತವನ್ನು ತಿಳಿಸುವೆನು ಕೇಳು. ಅವಂತೀದೇಶದಲ್ಲಿ ವಿಂದಾನುವಿಂದರೆಂಬ ಇಬ್ಬರು ರಾಜರಿದ್ದರು. ಅವರು ದುರ್ಯೋಧನನಿಗೆ ವಶವರ್ತಿಗಳಾಗಿದ್ದರು ಇವರಿಗೆ ಮಿತ್ರವಿಂದೆಯೆಂಬ ತಂಗಿಯೊಬ್ಬಳಿದ್ದಳು. ಇವರ ತಾಯಿಗೆ ರಾಜಾಧಿದೇವಿಯೆಂದು ಹೆಸರು. ಆಕೆಯು ಕೃಷ್ಣನಿಗೆ ಅತ್ತೆಯಾಗಿದ್ದುದರಿಂದ, ತನ್ನ ಮಗಳಾದ ಮಿತ್ರವಿಂದೆಯನ್ನು ಕೃಷ್ಣನಿಗೆ ಕೊಡಬೇಕೆಂದಿದ್ದಳು. ಆ ಮಿತ್ರವಿಂದೆಗೂ ಕೃಷ್ಣನಲ್ಲಿಯೇ ವಿಶೇಷವಾದ ಅನುರಾಗವು ಹುಟ್ಟಿತು. ವಿಂದಾನುವಿಂದರಿಬ್ಬರೂ ದುರ್ಯೋಧನನ ಪಕ್ಷದವರಾದುದರಿಂದ, ತಮ್ಮ ತಂಗಿಗುಂಟಾದ ಆ ಅಭಿಪ್ರಾಯವನ್ನು ತಪ್ಪಿಸುವುದಕ್ಕೆ ಯತ್ನಿಸುತ್ತಿದ್ದರು. ಇಷ್ಟರಲ್ಲಿ ಕೃಷ್ಣನು, ಆ ರಾಜರೆಲ್ಲರೂ ಕಣ್ಣಿರಿಗೆ ನೋಡುತ್ತಿರುವಾಗಲೇ, ಅವಳನ್ನು ಬಲಾತ್ಕಾರದಿಂದ ಅಪಹರಿಸಿಕೊಂಡು ಅವಳ ಕೋರಿಕೆಯಂತೆ ತಾನೇ ವಿವಾಹವಾದನು.

ಓ ಪರೀಕ್ಷಿದ್ರಾಜಾ! ಕೋಸಲದೇಶಕ್ಕೆ ನಗ್ನಜಿತ್ತೆಂಬ ರಾಜನೊಬ್ಬನಿದ್ದನು. ಆತನು ಬಹಳ ಧಾರ್ಮಿಕನು. ಅವನಿಗೆ ಪರಮಸುಂದರಿಯಾದ ಸತ್ಕೆ

ಯೆಂಬೊಬ್ಬ ಕನ್ಯೆಯಿದ್ದಳು. ಅವಳಿಗೆ ವಿವಾಹಕಾಲವು ಸಮೀಪಿಸಿತು. ಅವಳ ವಿವಾಹಕ್ಕಾಗಿ ಒಂದು ವಿಚಿತ್ರವಾದ ಪದ್ಧತಿಯು ಏರ್ಪಟ್ಟದ್ದಿತ್ತು. ಏನೆಂದರೆ, ಆ ರಾಜನಲ್ಲಿ ಮಹಾಮದದಿಂದ ಕೊಬ್ಬಿದ ಏಳು ವೃಷಭಗಳುಂಟು. ತೀಕ್ಷ್ಣವಾದ ಕೊಂಬುಗಳುಳ್ಳ ಆ ವೃಷಭಗಳನ್ನು ನಿಗ್ರಹಿಸುವುದು ಯಾರಿಂದಲೂ ಸಾಧ್ಯವಿಲ್ಲ. ಆ ವೃಷಭಗಳು ತಮಗಿದಿರಾಗಿ ನಿಲ್ಲತಕ್ಕ ವಿವಿಧ ಗಂಧಮಾತ್ರವನ್ನೂ ಸಹಿಸದೆ, ಯಾರ ಕೈಗೂ ಅಡಗದೆ, ಬಹಳ ದುಷ್ಟಸ್ವಭಾವವುಳ್ಳವುಗಳಾಗಿದ್ದುವು. ಆ ಏಳುವೃಷಭಗಳನ್ನು ಯಾರು ಜಯಿಸುವರೋ, ಅಂತವರೇ ಆ ಸತ್ಕೀರ್ತಿಯೆಂಬ ವಳನ್ನು ವರಿಸಬಹುದೆಂಬ ನಿಯಮವಿತ್ತು. ಇದಕ್ಕಾಗಿ ಎಷ್ಟೋ ರಾಜರು ಪ್ರಯತ್ನಿಸಿ, ವಿಫಲಪ್ರಯತ್ನರಾಗಿ ಹೊರಟು ಹೋದರು. ಈಸಂಗತಿಯು ಕೃಷ್ಣನಿಗೆ ತಿಳಿಯಿತು. ಆಗ ಕೃಷ್ಣನು ದೊಡ್ಡ ಸೈನ್ಯವನ್ನು ತೆಗೆದುಕೊಂಡು ಕೋಸಲದೇಶಕ್ಕೆ ಹೋದನು. ಕೃಷ್ಣನು ಕಂಡೊಡನೆ, ಧಾರ್ಮಿಕನಾದ ಕೋಸಲರಾಜನು ಇದಿರಿದ್ದು ಬಂದು, ಆಸನಾದಿಗಳನ್ನು ಕೊಟ್ಟು ಅವನನ್ನು ಪೂಜಿಸಿದನು. ಆಗ ಆ ರಾಜನ ಮಗಳೂಕೂಡ ಕೃಷ್ಣನ ರೂಪವನ್ನು ನೋಡಿ, ತನ್ನ ಮನಸ್ಸಿಗೆ ಒಪ್ಪಿದವರನು ಆತನೇ ಎಂದು ನಿಶ್ಚಯಿಸಿ ಮೋಹವನ್ನು ತೋರಿಸಿದಳು. ಈ ಮೋಹದಿಂದ ಆಕೆಯು “ಈತನೇ ನನಗೆ ಪತಿಯಾಗಲಿ! ನಾನು ಪೂರ್ವಜನ್ಮದಲ್ಲಿ ಯಾವುದಾದರೂ ವ್ರತವನ್ನು ನಡೆಸಿದ್ದರೆ, ಅದರ ಫಲದಿಂದ ಸಾಕ್ಷಾತ್ಪ್ರೀತಿಯಾದ ಈತನೇ ನನ್ನ ಮನಸ್ಸಿನ ಕೋರಿಕೆಯನ್ನು ಈಡೇರಿಸಲಿ” ಎಂದು ಧ್ಯಾನಿಸುತ್ತಿದ್ದಳು. ಇಷ್ಟರಲ್ಲಿ ನಗ್ನಜಿತ್ತು ಕೃಷ್ಣನನ್ನು, ನೋಡಿ, “ಓ! ನಾರಾಯಣಾ! ಜಗತ್ಪತೇ! ನೈಜಾನಂದಪೂರ್ಣನಾದ ನಿನ್ನನ್ನು, ಅತ್ಯಲ್ಪನಾದ ನಾನು ಯಾವವಿಧದಿಂದ ಸಂತೋಷಪಡಿಸಬಲ್ಲೆನು! ಸಾಕ್ಷಾತ್ಪ್ರಾಪ್ತಿಯೂ, ಬ್ರಹ್ಮರುದ್ರರೂ, ಇಂದ್ರಾದಿಲೋಕಪಾಲಕರೂ, ಯಾವನ ಪಾದಧೂಳಿಯನ್ನು ಶಿರಸಾಧಾರಣಮಾಡುವರೋ, ಯಾವನು, ತಾನು ಮೊದಲು ವೇದದ ಮೂಲಕವಾಗಿ ನಿರ್ಣಯಿಸಿದ ಧರ್ಮ ಮರ್ಯಾದೆಯನ್ನು ಕಾಪಾಡುವುದಕ್ಕಾಗಿ, ಆಗಾಗ ಲೀಲಾರ್ಥವಾದ ಬೇರೆ ಬೇರೆ ಶರೀರಗಳನ್ನು ಪರಿಗ್ರಹಿಸುವನೋ, ಅಂತಹ ಭಗವಂತನನ್ನು, ಈಗ ನಾನು ಯಾವವಿಧವಾದ ಸೇವೆಯಿಂದ ಸಂತೋಷಪಡಿಸಬಲ್ಲೆನು” ಎಂದು ಹಿಂದುಮುಂದುತೋರದೆ ಚಿಂತಿಸುತ್ತಿದ್ದನು. ಆಗ ಸುಖಾಸೀನನಾದ ಕೃಷ್ಣನು, ಮೇಘಗಂಭೀರಧ್ವನಿಯಿಂದ, ಮಂದಹಾಸಪೂರ್ವಕವಾಗಿ ಹೀಗೆಂದು ಹೇಳುವನು “ಓ ನರೇಂದ್ರಾ! ಲೋಕದಲ್ಲಿ ಸ್ವಧರ್ಮದ ಧರ್ಮತತ್ವವನ್ನು ತಿಳಿದು ಕ್ಷತ್ರಿಯರು ಪರರಲ್ಲಿ ಯಾಚಿಸುವುದು ಬಹಳನಿಂದ್ಯವಾಗಿದ್ದರೂ,

ಈಗ ನಾನು ಬಂಧುತ್ವವನ್ನು ಕೋರಿ, ನಿನ್ನ ಕನ್ಯೆಯನ್ನು ಯಾಚಿಸುತ್ತಿರುವೆನು. ಆದರೆ ನೀನು, ಈ ನಿನ್ನ ಮಗಳ ವಿವಾಹಕ್ಕಾಗಿ ಏರ್ಪಡಿಸಿರುವ ಕನ್ಯಾ ಶುಲ್ಕವನ್ನು ಮಾತ್ರ ನಾವು ಕೊಡತಕ್ಕವರಲ್ಲ" ಎಂದನು. ಅದಕ್ಕಾ ರಾಜನು "ಓ! ನಾಥಾ! ಸಮಸ್ತ ಕಲ್ಯಾಣಗುಣಗಳಿಗೂ ನಿಧಿಯಾಗಿ, ಸಾಕ್ಷಾತ್ಪ್ರೀತಿಯನ್ನೇ ಎದೆಯಲ್ಲಿ ಧರಿಸಿರತಕ್ಕ ನಿನಗಿಂತಲೂ ನನ್ನ ಮಗಳಿಗೆ ಉತ್ತಮವರನು ಎಲ್ಲಿ ಸಿಕ್ಕುವನು? ಹಾಗಿದ್ದರೂ, ನಾವು ಕ್ಷತ್ರಿಯರಾದುದರಿಂದ, ಮೊದಲು ಮಾಡಿದ ನಿರ್ಣಯಕ್ಕೆ ತಪ್ಪಿ ನಡೆಯಲಾರಿವು. ಈ ನನ್ನ ಮಗಳಿಗೆ ತಕ್ಕ ವರನಾರಿಂಬುದನ್ನು ತಿಳಿಯುವುದಕ್ಕಾಗಿ, ನಾನೊಂದು ನಿಯಮವನ್ನು ಮಾಡಿರುವೆನು. ಅದರಿಂದ ಪುರುಷರ ಶಕ್ತಿಯನ್ನು ಪರೀಕ್ಷಿಸಿದಮೇಲೆಯೇ ಈ ಕನ್ಯೆಯನ್ನು ವಿವಾಹ ಮಾಡಿಕೂಡಬೇಕಾಗಿರುವುದು. ಇದೋ! ನನ್ನಲ್ಲಿ ಏಳು ವ್ಯಷಭಗಳುಂಟು. ಇವುಗಳನ್ನು ನಿಗ್ರಹಿಸುವುದಕ್ಕೆ ಇದುವರೆಗೆ ಯಾವ ಕ್ಷತ್ರಿಯರೂ ಸಮರ್ಥರಾಗಲಿಲ್ಲ. ಅನೇಕರಾಜಕುಮಾರರು ಇದಕ್ಕಾಗಿ ಪ್ರಯತ್ನಪಟ್ಟು, ವಿಫಲಪ್ರಯತ್ನರಾಗಿ ಮೈಮುರಿದು ಹೊರಟು ಹೋದರು. ಈಗ ನೀನಾದರೂ ಇವುಗಳನ್ನು ನಿಗ್ರಹಿಸಿದಪಕ್ಷದಲ್ಲಿ, ನನ್ನ ಮಗಳಿಗೆ ವರನಾಗಬಹುದು" ಎಂದನು. ಇದನ್ನು ಕೇಳಿದೊಡನೆ ಕೃಷ್ಣನು, ನಡುದಟ್ಟಿಯನ್ನು ಬಿಗಿದು, ತನ್ನ ಆಕಾರವನ್ನು ಎಳುವಿಧಮಾಡಿಕೊಂಡು, ಲೀಲಾಮಾತ್ರದಲ್ಲಿಯೇ ಆ ಏಳು ವ್ಯಷಭಗಳ ಕೊಂಬುಗಳನ್ನು ಮುರಿದು, ಅವುಗಳಹೆಮ್ಮೆಯನ್ನಡಗಿಸಿ, ಸಣ್ಣ ಮಕ್ಕಳು ಮರದ ಬೊಂಬೆಗಳನ್ನು ಬಿಗಿದು ಕಟ್ಟುವಂತೆ, ಅವುಗಳನ್ನು ಹಗ್ಗಗಳಿಂದ ಬಿಗಿದು ಎಳೆದಾಡಿದನು. ಆಗ ರಾಜನು ಕೃಷ್ಣನ ಮಹಿಮೆಗೆ ಆಶ್ಚರ್ಯಗೊಂಡು, ತನ್ನ ಮಗಳನ್ನು ಸಂತೋಷಪೂರ್ವಕವಾಗಿ ವಿವಾಹಮಾಡಿಕೊಟ್ಟನು. ಕೃಷ್ಣನೂಕೂಡ, ತನಗೆ ಅನುರೂಪವಾದ ಕನ್ಯೆಯು ದೂರಿತುದಕ್ಕಾಗಿ ಸಂತೋಷದಿಂದ ಅವಳನ್ನು ಸ್ವೀಕರಿಸಿದನು. ರಾಜಪತ್ನಿಯರೂ ತಮ್ಮ ಮಗಳಿಗೆ ಇಷ್ಟನಾದ ವರನು ಲಭಿಸಿದನೆಂದು ಪರಮಾನಂದಭರಿತರಾದರು. ಆ ಪಟ್ಟಣದಲ್ಲಿ ಎಲ್ಲೆಲ್ಲಿ ನೋಡಿದರೂ ಮಹೋತ್ಸವಗಳು ನಡೆಸಲ್ಪಟ್ಟವು. ಕಂಬು, ಭೇರಿ, ತ್ರನಕ, ಮೊದಲಾದ ವಾದ್ಯಗಳೂ, ಗಾನಗಳೂ, ಬ್ರಾಹ್ಮಣ ಆಶೀರ್ವಾದಗಳೂ ನಾನಾಕಡೆಯಿಂದ ಹೊರಡುತ್ತಿದ್ದುವು. ಆ ಪಟ್ಟಣದಲ್ಲಿರುವ ಸ್ತ್ರೀಪುರುಷರೆಲ್ಲರೂ, ವಸ್ತ್ರಾಭರಣಗಳಿಂದಲಂಕಿತರಾಗಿ, ಆ ವಿವಾಹಮಹೋತ್ಸವವನ್ನು ಕೊಂಡಾಡಿದರು. ಆಗ ನಗ್ನಜತ್ತು, ಹತ್ತುಸಾವಿರಧೇನುಗಳನ್ನೂ, ಸ್ವರ್ಣಾಲಂಕಾರ ಭೂಷಿತರಾದ ಮೂರುಸಾವಿರಮಂದಿ ಸುವಾಸಿನಿಯರನ್ನೂ, ಒಂಬತ್ತು ಸಾವಿರ




ಅನೆಗಳನ್ನೂ, ಆ ಅನೆಗಳಿಗೆ ನೂರರಷ್ಟು ರಥಗಳನ್ನೂ, ಆ ರಥಗಳಿಗೆ ನೂರರಷ್ಟು ಕುದುರೆಗಳನ್ನೂ, ಆ ಕುದುರೆಗಳಿಗೆ ನೂರರಷ್ಟು ಪದಾತಿಗಳನ್ನೂ ಬಳುವಳಿಯಾಗಿ ಕೊಟ್ಟು ಈ ದೊಡ್ಡ ಸೈನ್ಯದೊಡನೆ, ಆ ದಂಪತಿಗಳನ್ನು ರಥದಲ್ಲಿ ಕುಳ್ಳಿರಿಸಿ, ಅವರ ಪಟ್ಟಣಕ್ಕೆ ಕಳುಹಿಸಿಕೊಟ್ಟನು. ಹೀಗೆ ಕೃಷ್ಣನು ರಾಜಕನ್ಯೆಯನ್ನು ಕರೆದುಕೊಂಡು ದ್ವಾರಕೆಗೆ ಹೊರಟು ಬರುತ್ತಿರುವಾಗ, ಹಿಂದೆ ಇದೇಕಾರ್ಯಕ್ಕಾಗಿ ಪ್ರಯತ್ನಿಸಿ ಆಶಾಭಂಗಹೊಂದಿದ ಕೆಲವುರಾಜರು ದಾರಿಯಲ್ಲಿ ಕೃಷ್ಣನನ್ನು ತಡೆದರು. ಆಗ ಅರ್ಜುನನು ತನ್ನ ಗಾಂಡೀವಧನುಸ್ಸನ್ನು ತೆಗೆದುಕೊಂಡು, ಸಿಂಹವು ಹ್ರುದ್ರಮೃಗಗಳನ್ನು ಹೇಗೋ ಹಾಗೆ ಅವರೆಲ್ಲರನ್ನೂ ಜಯಿಸಿ ಓಡಿಸಿಬಿಟ್ಟನು. ಕೃಷ್ಣನೂ ಸುಖವಾಗಿ ಆ ಬಳುವಳಿಗಳೊಡನೆ ದ್ವಾರಕೆಗೆ ಬಂದು ಅಲ್ಲಿ ಸತ್ಯಾದೇವಿಯೊಡನೆ ಸಂತೋಷದಿಂದ ರಮಿಸುತ್ತಿದ್ದನು.

ಓ ಪರೀಕ್ಷಿದ್ರಾಜಾ! ಅದರಿಂದಾಚೆಗೆ ಕೃಷ್ಣನು, ಭದ್ರೆಯೆಂಬ ಮತ್ತೊಬ್ಬಳನ್ನು ಮದುವೆಮಾಡಿಕೊಂಡನು. ಈ ಭದ್ರೆಯೆಂಬವಳು ಈತನಿಗೆ ಅತ್ತಿಯಾದ ಶ್ರುತಕೀರ್ತಿಯೆಂಬವಳ ಮಗಳು. ಆಕೆಯ ತಂದೆ ಕೇಕಯರಾಜನು. ಅವಳಿಗೆ ಸಂತರ್ದನನೇ ಮೊದಲಾದ ಕೆಲವುಮಂದಿ ಸಹೋದರರಿದ್ದರು. ಆ ಸಹೋದರರೆಲ್ಲರೂ ಮನಃಪೂರ್ವಕವಾಗಿಯೇ ಕೃಷ್ಣನಿಗೆ ಆಕೆಯನ್ನು ಕೊಟ್ಟು ವಿವಾಹಮಾಡಿದರು.

ಅದರಿಂದಾಚೆಗೆ ಕೃಷ್ಣನು ಸ್ನಿಗ್ಧಗುಡನು ಅಮೃತವನ್ನು ಹೇಗೋಹಾಗೆ ಮದ್ಯರಾಜನ ಮಗಳಾದ ಲಕ್ಷ್ಮಣೆಯೆಂಬ ಕನ್ಯಾರತ್ನವನ್ನು ತನ್ನ ಸಾಹಸದಿಂದ ಕೈವಶಮಾಡಿಕೊಂಡು ಅವಳನ್ನೂ ಮದುವೆಯಾದನು. ಓ ಪರೀಕ್ಷಿದ್ರಾಜಾ! ಹೀಗೆಯೇ ಕೃಷ್ಣನಿಗೆ, ಇನ್ನೂ ಸಾವಿರಾರುಮಂದಿ ಪತ್ನಿಯರಾದರು. ಭೂದೇವಿಯ ಮಗನಾದ ನರಕಾಸುರನನ್ನು ಕೊಂಡು, ಅವನ ಸೆರೆಯಲ್ಲಿದ್ದ ಅನೇಕಸುಂದರೀಮಣಿಯರನ್ನೂ ತಾನೇ ವಿವಾಹಮಾಡಿಕೊಂಡನು.

ಇದು ಐವತ್ತೆಂಟನೆಯ ಅಧ್ಯಾಯವು.



ನರಕಾಸುರನಧಿ. 

ಆಗ ಪರೀಕ್ಷಿ ದ್ರಾಜನು ಶುಕಮುನಿಯನ್ನು ಕುರಿತು. “ಓ ಮುನೀಂದ್ರಾ ! ಕೃಷ್ಣನು ನರಕಾಸುರನನ್ನು ಕೊಂದ ಕಾರಣವೇನು? ಆ ನರಕಾಸುರನು ಯಾವಾಗಯಾವ ಕಾರಣಕ್ಕಾಗಿ ಸ್ತ್ರೀಯರನ್ನು ಸೆರೆಯಲ್ಲಿರಿಸಿದ್ದನು? ಕೃಷ್ಣನು ಅಲ್ಲಿ ತೋರಿಸಿದ ಪರಾಕ್ರಮವೆಂತದು?” ಎಂದನು. ಅದಕ್ಕೆ ಶುಕಮುನಿಯು “ರಾಜೇಂದ್ರಾ ! ಕೇಳು ! ಆ ನರಕಾಸುರನ ಪರಾಕ್ರಮವು ಮಹಾದ್ಭುತವಾದುದು. ಒಮ್ಮೆ ಆತನು, ವರುಣನ ರಾಜಚಿಹ್ನೆವಾದಭತ್ತವನ್ನೂ, ಅದಿತಿದೇವಿಯ ಕಿವಿಯೋಲೆಗಳನ್ನೂ ಬಲಾತ್ಕಾರದಿಂದ ಕಿತ್ತುತಂದನು. ಮೇರುಪರ್ವತದಲ್ಲಿದ್ದ ಮಣಿ ಪರ್ವತವೆಂಬ ಸ್ಥಾನವನ್ನು ಅಲ್ಲಿಂದ ಸಾಗಿಸಿಬಿಟ್ಟನು. ದೇವೇಂದ್ರನು ಆ ನರಕಾಸುರನ ದುಶ್ಚೇಷ್ಟೆಗಳನ್ನು ನೋಡಿ ಸಹಿಸಲಾರದೆ, ಕೃಷ್ಣನಿಗೆ ತಿಳಿಸಲು, ಕೃಷ್ಣನು ತನ್ನ ಪತ್ನಿಯಾದ ಸತ್ಯಭಾಮೆಯನ್ನೂ ತನ್ನೊಡನೆ ಕರೆದುಕೊಂಡು, ಗರುಡಾರೂಢನಾಗಿ ಆ ನರಕಾಸುರನ ರಾಜಧಾನಿಯಾದ ಪ್ರಾಗ್ಜ್ಯೋತಿಷಪುರಕ್ಕೆ ಬಂದನು. ಓ ಪರೀಕ್ಷಿ ದ್ರಾಜಾ ! ಆ ಪಟ್ಟಣದ ಸನ್ನಿವೇಶವಾದರೋ ಅದ್ಭುತವಾದುದು. ಗಿರಿದುರ್ಗ, ಜಲದುರ್ಗ, ಅಗ್ನಿದುರ್ಗ ಶಸ್ತ್ರದುರ್ಗ, ವಾಯುದುರ್ಗಗಳೆಂಬ ಐದುಬಗೆಯ ದುರ್ಗಗಳಿಂದ ಆ ಪಟ್ಟಣವು ಎಂತವರಿಗೂ ಪ್ರವೇಶಿಸಲಸಾಧ್ಯವಾಗಿರುವುದು. ಮತ್ತು ‡ ಮುರಪಾಶಗಳೆಂಬ ಸಾವಿರಾರುಪಾಶಗಳು ಆ ಪಟ್ಟಣದ ಸುತ್ತಲೂ ಭಯಂಕರವಾಗಿ ಸುತ್ತಿಕೊಂಡಿರುವುವು. ಹೀಗೆ ಎಂತ

‡ ಇಲ್ಲಿ ಕೃಷ್ಣನು ಸತ್ಯಭಾಮೆಯನ್ನು ತನ್ನೊಡನೆ ಕರೆದುಕೊಂಡು ಹೋಗುವುದಕ್ಕೆ ಮೂರುಕಾರಣಗಳುಂಟು. ಯುದ್ಧದರ್ಶನಕ್ಕಾಗಿ ಕುತೂಹಲಪಡುತ್ತಿದ್ದ ಆಕೆಯ ಮನಸ್ಸಂತೋಷಾರ್ಥವೆಂಬುದೊಂದು. ಅವಳು ಭೂದೇವಿಯ ಅಂಶಭೂತೆಯಾದುದರಿಂದ, ಅವಳ ಅನುಜ್ಞೆಯನ್ನು ಪಡೆದೇ ಭೂಪುತ್ರನಾದ ನರಕಾಸುರನನ್ನು ಕೊಲ್ಲಬೇಕೆಂಬುದೊಂದು. ಅವಳಿಗೆ ಪಾರಿಜಾತವನ್ನು ತರಿಸಿಕೊಂಡಿರುವುದೊಂದು. ಈ ಮೂರು ಕಾರಣಗಳನ್ನು ಹೇಳುವರು. ನರಕಾಸುರನ ಪಟ್ಟಣಕ್ಕೆ ಅಭೇದ್ಯಗಳಾದ ಐದುದುರ್ಗಗಳಿದ್ದುದರಿಂದ, ಅದನ್ನು ದಾಟುವುದಕ್ಕಾಗಿ ಗರುಡಾರೂಢನಾಗಿ ಹೋದುದು.

‡ ಮುರಪಾಶಗಳೆಂದರೆ ಮುರಾಸುರನಿಂದ ಋಷಿಗಳಾದ ಪಾಶಗಳು. ಇವು, ಸಮೀಪಕ್ಕೆ ಬಂದ ಶತ್ರುಗಳ ಮೈಗೆ ಬಲವಾಗಿ ಸುತ್ತುಕೊಂಡು, ಅವರನ್ನು ಕಡಹಿಕೊಳ್ಳುತ್ತಿದ್ದುವು.

ವರಿಗೂ ದುರ್ಭೇದ್ಯವಾದ ಆ ನರಕಾಸುರನ ಪಟ್ಟಣವನ್ನು ಪ್ರವೇಶಿಸುವಾಗ, ಕೃಷ್ಣನು ಮೊದಲು ಅದರ ಸುತ್ತಿನ ಗಿರಿದುರ್ಗಗಳನ್ನು ತನ್ನ ಗದೆಯಿಂದ ಭೇದಿಸಿದನು. ಅದರಿಂದಾಚೆಗೆ ಕ್ರಮವಾಗಿ ಆ ಪಟ್ಟಣದ ಶಸ್ತ್ರಾವರಣಗಳನ್ನು ತನ್ನ ಬಾಣಗಳಿಂದಲೂ, ಅಗ್ನಿವರಣವನ್ನು ತನ್ನ ಚಕ್ರದಿಂದಲೂ, ಜಲಾವರಣವನ್ನೂ, ವಾತಾವರಣವನ್ನೂ, ಮುರಪಾಶಗಳನ್ನೂ ತನ್ನ ಕತ್ತಿಯಿಂದಲೂ ಭೇದಿಸಿದನು. ಆಮೇಲೆ ತನ್ನ ಮಹಾಗದೆಯಿಂದ ಆ ಪಟ್ಟಣದ ಸುತ್ತಿನ ಪ್ರಾಕಾರಗಳನ್ನು ಭೇದಿಸಿ, ಮುಂದೆ ಹೋಗಿ, ತನ್ನ ಪಾಂಚಜನ್ಯವೆಂಬ ಶಂಖವನ್ನು ಧ್ವನಿ ಮಾಡಿದನು. ಈ ಶಂಖಧ್ವನಿಯಿಂದ, ಅಲ್ಲಿನ ಬೇರೆಬೇರೆ ಯಂತ್ರದ ಕಟ್ಟುಗಳೆಲ್ಲವೂ ಸಡಿಲಿದುವು. ಮುರನರಕಾದಿಗಳ ಹೃದಯವೂ ಭೇದಿಸುವಂತಾಯಿತು. ಪ್ರಳಯಕಾಲದ ಸಿಡಿಲಿನಂತೆ ಭಯಂಕರವಾದ ಈ ಶಂಖಧ್ವನಿಯನ್ನು ಕೇಳಿದೊಡನೆ, ಆ ಪಟ್ಟಣದಲ್ಲಿ ಅದುವರೆಗೆ ನಿಶ್ಚಿಂತನಾಗಿ ಮಲಗಿದ್ದ ಐದುತಲೆಯುಳ್ಳ ಮುರಾಸುರನೆಂಬ ರಾಕ್ಷಸನು, ತಟ್ಟನೆ ಎಚ್ಚರಗೊಂಡು, ತಾನು ಮಲಗಿದ್ದ ಜಲಶಯ್ಯೆಯಿಂದ ಮೇಲೆದ್ದು ಬಂದನು. ಕಾಲಸೂರ್ಯನಂತೆಯೂ, ಕಾಲಾಗ್ನಿಯಂತೆಯೂ ದುಸ್ಸಹವಾದ ತೇಜಸ್ಸುಳ್ಳ ಆ ರಾಕ್ಷಸನು, ತನ್ನ ಐದುಮುಖಗಳಿಂದ ಮೂರುಲೋಕವನ್ನೂ ಒಂದೇ ತುತ್ತಾಗಿ ನುಂಗಿಬಿಡುವನೋ ಎಂಬಷ್ಟು ಭಯಂಕರರೂಪದಿಂದ, ಕೈಯಲ್ಲಿ ತ್ರಿಶೂಲವನ್ನು ಹಿಡಿದು, ಗರುಡನನ್ನು ಹಿಡಿಯುವುದಕ್ಕೆ ಹೋಗುವ ಹಾವಿನಂತೆ ಕೃಷ್ಣನನ್ನಿರಿಸುವುದಕ್ಕಾಗಿ ವೇಗದಿಂದೋಡಿಬಂದನು. ಆ ರಾಕ್ಷಸನು ಕೃಷ್ಣನನ್ನು ಸವಿಸಿರಿಸಿದೊಡನೆ, ತನ್ನ ಕೈಯಲ್ಲಿದ್ದ ತೂಲವನ್ನು ಗರುಡನಮೇಲೆ ಪ್ರಯೋಗಿಸುತ್ತ, ತನ್ನ ಐದುಮುಖಗಳಿಂದಲೂ ಭಯಂಕರವಾದ ಸಿಂಹನಾದವನ್ನು ಮಾಡಿದನು. ಈ ಮಹಾಧ್ವನಿಯು ಭೂಮ್ಯಾಕಾಶಗಳನ್ನೂ, ದಿಕ್ಕು ವಿದಿಕ್ಕುಗಳನ್ನೂ ವ್ಯಾಪಿಸಿ, ಬ್ರಹ್ಮಾಂಡಕಟಾಹವನ್ನೇ ಭೇದಿಸುವಂತೆ ಕೇಳಿಸಿತು. ಇಷ್ಟರಲ್ಲಿ ಕೃಷ್ಣನು, ಗರುಡನಿಗಿರಿದಿರಾಗಿ ಬರುತ್ತಿದ್ದ ಆ ತ್ರಿಶೂಲವನ್ನು, ನಡುದಾರಿಯಲ್ಲಿಯೇ ತನ್ನ ಬಾಣಗಳಿಂದ ಮೂರುತುಂಡಾಗಿ ಕತ್ತರಿಸಿಕೊಡಿದನು. ಬೇರೆ ಕೆಲವು ಬಾಣಗಳನ್ನು ಮುರಾಸುರನ ಮುಖಗಳಿಗೆ ಗುರಿಯಿಟ್ಟು ಹೊಡೆದನು ಮುರಾಸುರನೊಕೂಡ, ಕೋಪದಿಂದ ತನ್ನ ಮಹಾಗದೆಯನ್ನು ಕೃಷ್ಣನಮೇಲೆ ಬೀಸಲು, ಕೃಷ್ಣನು ಅರ್ಧಧಾರಿಯಲ್ಲಿಯೇ ಆ ಗದೆಯನ್ನೂ ತುಂಡುತುಂಡಾಗಿ ಕತ್ತರಿಸಿಕೊಡಿದನು. ಹೀಗೆ ತನ್ನ ಆಯುಧಗಳೆಲ್ಲವೂ ವಿಫಲವಾದುದನ್ನು ನೋಡಿ ಸಹಿಸಲಾರದೆ, ಮುರಾಸುರನು, ಎರಡು ಕೈಗಳಿಂದಲೂ ವಜ್ರಮುಷ್ಟಿಯನ್ನು ಹಿಡಿದು ಕೃಷ್ಣನಿಗಿರಿದಿರಾಗಿ ಹೊರಟನು. ಇಷ್ಟರಲ್ಲಿಯೇ ಕೃಷ್ಣನು ತನ್ನ

ಚಕ್ರಾಯುಧದಿಂದ ಅವನ ತಲೆಗಳನ್ನು ಭೇದಿಸಿದನು. ಇದರಿಂದ ಮುರಾಸುರನು ಗತಪ್ರಾಣನಾಗಿ, ಇಂದ್ರನ ವಜ್ರಪ್ರಹಾರದಿಂದ ತಲೆಮುರಿದುಬಿದ್ದ ಪರ್ಮತದಂತೆ, ತಾನು ಮೊದಲು ಮಲಗಿದ್ದ ನೀರಿನಲ್ಲಿಯೇ ಬಿದ್ದನು. ಈ ಮುರಾಸುರನಿಗೆ ಏಳು ಮಂದಿ ಮಕ್ಕಳಿದ್ದರು. ಇವರಿಗೆ ಕ್ರಮವಾಗಿ, ತಾಮ್ರ, ಅಂತರಿಕ್ಷ, ಶ್ರವಣ, ವಿಭಾವಸು. ವಸು, ನಭಸ್ವಂತ, ಅರಣರೆಂದು ಹೆಸರು. ಈ ಏಳುಮಂದಿ ರಾಕ್ಷಸ ಕುಮಾರರೂ ತಮ್ಮ ತಂದೆಯ ಮರಣವನ್ನು ಕೇಳಿ ತಡೆಯಲಾರದ ಕೋಪಾವೇಶ ದಿಂದ, ಕೃಷ್ಣನಮೇಲೆ ಹೇಗಾದರೂ ಹಗೆತೀರಿಸಿಕೊಳ್ಳಬೇಕೆಂದು ನಿರ್ಧರಿಸಿ, ನರಕಾಸುರನ ಅನುಮತಿಯನ್ನು ಪಡೆದು, ಆಯುಧಧಾರಿಗಳಾಗಿ ಕೃಷ್ಣನ ಮೇಲೆಯುಡ್ಡಕ್ಕೆ ಹೊರಟರು. ಇವರ ಸೈನ್ಯಗಳಿಗೆ ಪೀಠನೆಂಬವನು ಸೇನಾಪತಿಯಾಗಿದ್ದನು. ಇವರೆಲ್ಲರೂ ಒಟ್ಟಾಗಿ ಸೇರಿ ಬಂದು, ಕೃಷ್ಣನಮೇಲೆ, ಕತ್ತಿ, ಗದೆ, ಶಕ್ತಿ, ಶೂಲ ಮೊದಲಾದ ಆಯುಧಗಳನ್ನೂ, ಇತರಬಾಣಗಳನ್ನೂ ಪರಂ ಪರೆಯಾಗಿ ವರ್ಷಿಸತೊಡಗಿದರು. ಆ ಮೋಘಪರಾಕ್ರಮವುಳ್ಳ ಕೃಷ್ಣನು, ಈ ಆಯುಧಸಮೂಹಗಳೆಲ್ಲವನ್ನೂ ಕ್ಷಣಮಾತ್ರದಲ್ಲಿ ತನ್ನ ಬಾಣಗಳಿಂದ ಪುಡಿ ಪುಡಿಯಾಗಿ ಬೀಳುವಂತೆ ಕತ್ತರಿಸಿ ಕಡಹಿಡನು. ಮತ್ತು ಬೇರೆ ಕೆಲವುಬಾಣಗಳನ್ನು ಪ್ರಯೋಗಿಸಿ, ಆ ರಾಕ್ಷಸವೀರರ, ಕೈ, ಕಾಲು, ತೊಡೆ, ತಲೆ, ಕವಚ, ಮುಂತಾದ ಅವಯವಗಳೆಲ್ಲವನ್ನೂ ಭೇದಿಸಿ, ಅವರನ್ನೂ ಯಮಪುರಿಗೆ ಕಳುಹಿಸಿದನು. ಹೀಗೆ ಕೃಷ್ಣನ ಬಾಣಗಳಿಂದಲೂ, ಅವನ ಚಕ್ರಾಯುಧದಿಂದಲೂ, ತನ್ನ ಕಡೆಯ ಸೇನಾಪತಿಗಳೆಲ್ಲರೂ ಹತರಾಗುತ್ತಿರುವುದನ್ನು ನೋಡಿ, ಭೂದೇವಿಯ ಮಗನಾದ ನರಕಾಸುರನು, ಸಮುದ್ರಸಂಭವಗಳಾದ ಅನೇಕಮದಗ ಜಗಳ ಸೈನ್ಯವನ್ನು ಸೇರಿಸಿಕೊಂಡು, ತಾನೇ ಯುದ್ಧಕ್ಕಾಗಿ ಹೊರಟುಬಂದನು. ಸೂರ್ಯಮಂಡಲಕ್ಕೆ ಉಪರಿಭಾಗದಲ್ಲಿ ಮಿಂಚಿನೊಡಗೂಡಿದ ಮೋಘದಂತೆ, ಗರುಡನಮೇಲೆ ಸತ್ಯಭಾಮಾ ಸಮೇತನಾಗಿ ಕುಳಿತಿರುವ ಶ್ರೀಕೃಷ್ಣನನ್ನು ನೋಡಿ ಆ ನರಕಾಸುರನು, ಶಶ್ವಿಯೆಂಬ ಒಂದು ದೊಡ್ಡ ಶಕ್ತ್ಯಾಯುಧವನ್ನು ತೆಗೆದು ಅವನಮೇಲೆ ಬೀಸಿದನು. ಇದೇಕಾಲದಲ್ಲಿ ಈ ನರಕಾಸುರನ ಕಡೆಯ ಯುದ್ಧಭಟರೂಕೂಡ, ತಮ್ಮ ತಮ್ಮ ಆಯುಧಗಳನ್ನು ಆ ಕೃಷ್ಣನಮೇಲೆ ಏಕಕಾಲದಲ್ಲಿ ಪ್ರಯೋಗಿಸಿದರು. ಆದರೇನು? ಆ ಆಯುಧಗಳು ತನ್ನ ಮೇಲೆ ಬೀಳುವುದಕ್ಕೆ ಮೊದಲೇ ಕೃಷ್ಣನು, ತನ್ನ ತೀಕ್ಷ್ಣಬಾಣಗಳಿಂದ ಮೊದಲು ಆ ಆ ರಾಕ್ಷಸಸೈನಿಕರತೋಳು, ತೊಡೆ, ತಲೆ, ಕಾಲು, ಮುಂತಾದ ಅವಯವಗಳೆಲ್ಲವನ್ನೂ ಭೇದಿಸಿ, ಆ ನರಕಾಸುರನು ತಂದಿದ್ದ ಅನೇಕುದುರೆಯ ಸೈನ್ಯಗಳೆಲ್ಲವನ್ನೂ

ಕ್ಷಣಮಾತ್ರದಲ್ಲಿ ಧ್ವಂಸಮಾಡಿ, ಆಮೇಲೆ ಅವನು ಪ್ರಯೋಗಿಸಿದ್ದ ಶಸ್ತ್ರಾಸ್ತ್ರಗಳಲ್ಲಿ ಒಂದೊಂದನ್ನೂ ತನ್ನ ಮೂರುಮೂರು ಬಾಣಗಳಿಂದ ಕತ್ತರಿಸಿ ಕೆಡಹಿದನು. ಇಷ್ಟರಲ್ಲಿ ಗರುತ್ಮಂತನೂಕೂಡ, ಕೃಷ್ಣನು ತನ್ನಮೇಲೆ ಕುಳಿ ತಿದ್ದಹಾಗೆಯೇ, ನರಕಾಸುರನ ಸೈನ್ಯದಮೇಲೆ ಬಿದ್ದು, ತನ್ನ ರೆಕ್ಕೆಗಳಿಂದಲೂ, ಕೊಕ್ಕೆನಿಂದಲೂ, ಉಗುರುಗಳಿಂದಲೂ, ಅವನ ಗಜಸೈನ್ಯಗಳೆಲ್ಲವನ್ನೂ ಬಡಿದು ಕೆಡಹುತ್ತಬಂದನು. ಇದನ್ನು ತಡೆಯಲಾರದೆ ಆ ಗಜಸೈನ್ಯಗಳೆಲ್ಲವೂ ಆರ್ತಧ್ವನಿಯಿಂದ ಕೂಗುತ್ತ ಹಿಂತಿರುಗಿ ಪಟ್ಟಣದ ಕಡೆಗೆ ಓಡಿದುವು. ಇಷ್ಟಾದರೂ ನರಕಾಸುರನು ಧೈರ್ಯಗುಂದದೆ, ತಾನೊಬ್ಬನೇ ಕೃಷ್ಣನೊಡನೆ ಯುದ್ಧಕ್ಕೆ ನಿಂತನು. ಗರುಡನ ಪ್ರಹಾರದಿಂದ ತನ್ನ ಸೈನ್ಯವೆಲ್ಲವೂ ಪರಾಜಿತವಾಗಿ ಓಡಿ ಹೋಗಿದ್ದು ನೋಡಿ, ನರಕಾಸುರನು ಸಹಿಸಲಾರದ ಕೋಪದಿಂದ ಮುಂದೆ ಬಂದು, ತನ್ನ ಭಯಂಕರವಾದ ಶಕ್ತ್ಯಾಯುಧವನ್ನು ಗರುಡನಮೇಲೆ ಬೀಸಿದನು, ಓ ಪರೀಕ್ಷಿದ್ರಾಜಾ! ಈ ಶಕ್ತ್ಯಾಯುಧವು ಹಿಂದೆ ಅನೇಕಾವರ್ತಿ ದೇವೇಂದ್ರನ ವಜ್ರಾಯುಧವನ್ನೇ ನಿಗ್ರಹಿಸಿದ್ದರೂ, ಅದು ಗರುತ್ಮಂತನ ಮೈಮೇಲೆ ಬಿದ್ದಾಗ, ಅನೆಯನ್ನು ಪುಷ್ಪಮಾಲೆಯಿಂದ ಹೊಡೆದಂತಾಯಿತು, ಅದರಿಂದ ಅವನು ಸ್ವಲ್ಪಮಾತ್ರವೂ ಕದಲಲಿಲ್ಲ. ಇದರಲ್ಲಿಯೂ ತನ್ನ ಪ್ರಯತ್ನವು ವಿಫಲವಾದುದನ್ನು ನೋಡಿ ನರಕಾಸುರನು, ಅತ್ಯಾಕ್ರೋಶಗೊಂಡವನಾಗಿ, ಕೃಷ್ಣನನ್ನೇ ಮೊದಲು ತೀರಿಸಬಿಡಬೇಕೆಂಬ ಹಟದಿಂದ, ಶೂಲವನ್ನು ಕೈಗೆತ್ತಿಕೊಂಡನು. ಅದನ್ನು ಪ್ರಯೋಗಿಸುವಷ್ಟರಲ್ಲಿಯೇ ಕೃಷ್ಣನು ಅನೆಯಮೇಲೇರಿ ಬರುತ್ತಿದ್ದ ಆ ನರಕಾಸುರನ ತಲೆಯನ್ನು ತೀಕ್ಷ್ಣಧಾರೆಯುಳ್ಳ ತನ್ನ ಚಕ್ರಾಯುಧದಿಂದ ಕತ್ತರಿಸಿ ಕೆಳಕ್ಕೆ ಕೆಡಹಿದನು. ಕಿರೀಟಕುಂಡಲಗಳಿಂದಲಂಕೃತವಾದ ಆ ನರಕಾಸುರನ ಶಿರಸ್ಸು ನೆಲದಮೇಲೆ ಬಿದ್ದು ಹೊರಳಾಡುತ್ತ ಅದ್ಭುತಕಾಂತಿಯಿಂದ ಜ್ವಲಿಸುತ್ತಿತ್ತು, ಆಕಾಶದಲ್ಲಿ ಇದನ್ನು ನೋಡುತ್ತಿದ್ದ ದೇವತೆಗಳೂ, ಮುನಿಗಳೂ, “ಭಲೆ, ಭಲೆ!” ಎಂದು ಕೊಂಡಾಡುತ್ತ, ಕೃಷ್ಣನ ಮೇಲೆ ಪುಷ್ಪವೃಷ್ಟಿಯನ್ನು ಕರೆದರು. ನರಕಾಸುರನ ಬಂಧುಗಳೆಲ್ಲರೂ ಹಾಹಾಕಾರದಿಂದ ಕೂಗುತ್ತಿದ್ದರು. ಈ ನರಕಾಸುರನ ತಲೆಯು ಕೆಳಗೆ ಬಿದ್ದಕೊಡಲೆ, ಆತನ ತಾಯಿಯಾದ ಭೂದೇವಿಯು, ಪುತ್ರಶೋಕದಿಂದ ಕೃಷ್ಣನ ಬಳಿಗೆ ಬಂದು, ಹಿಂದೆ ನರಕಾಸುರನು ಅಡಿತಿ ದೇವಿಯ ಕಿವಿಯಿಂದ ಅಪಹರಿಸಿತಂದಿದ್ದ ರತ್ನಖಚಿತವಾದ ಕುಂಡಲಗಳನ್ನೂ, ವರುಣನ ಭತ್ತವನ್ನೂ, ಮೇರುಪರ್ವತದ ಭಾಗವಾದ ಮಹಾಮಣಿಯೆಂಬ ಶಿಖರವನ್ನೂ, ವೈಜಯಂತಿಯೆಂಬ ಮಾಲಿಕೆಯನ್ನೂ ಆತನಿಗೊಪ್ಪಿಸಿ, ಭಕ್ತಿಯಿಂದ ಕೈಮುಗಿದು ಹೀಗೆಂದು

ಸ್ತುತಿಸುವಳು. “ ದೇವದೇವಾ, ನಿನಗೆ ವಂದನವು. ನಮಸ್ಕಾರವು ! ಓ ಶಂಬುಚಕ್ರ  
 ಗದಾಧರಾ ! ನಿನಗೆ ನಂದನವು. ಭಕ್ತರ ಇಷ್ಟಾನುಸಾರವಾಗಿ ನಾನಾಮೂರ್ತಿ  
 ಗಳನ್ನು ಧರಿಸತಕ್ಕವನಾದ ನಿನಗೆ ನಮಸ್ಕಾರವು. ಓ ಪದ್ಮನಾಭಾ ! ಪದ್ಮಮಾಲಾ  
 ಲಂಕೃತಾ ! ಓ ಕೃಷ್ಣಾ ! ನಿನಗೆ ನಮಸ್ಕಾರವು. ವಾಸುದೇವಾ ! ಷಾಡ್ಘಂ  
 ಪರಿಪೂರ್ಣನೂ, ಸರ್ವಾಂತರಾತ್ಮನೂ, ಜಗತ್ತಿಗೆಲ್ಲಾ ಆ ದಿ ಕಾ ರ ಣ ನೂ  
 ಮನ್ನಾದಿ ಪುರುಷನೂ ಆದ ನಿ ನ ಗೆ ನ ಮ ಸ್ಕಾ ರ ವು. ನಿತ್ಯಾನಂದ  
 ಪೂರ್ಣನಾದ ನಿ ನ ಗೆ ನ ಮ ಸ್ಕಾ ರ ವು. ದೇವಾ ! ನೀನು ಉತ್ಪತ್ತಿಯಿಲ್ಲದವನು.  
 ಈ ಸಮಸ್ತಜಗತ್ತಿಗೂ ಉತ್ಪತ್ತಿಕಾರಣನು. ಅನಂತಶಕ್ತಿಯುಳ್ಳವನು. ಉಚ್ಚಾ  
 ವಚಗಳಾದ ಸಮಸ್ತ ಭೂತಗಳಲ್ಲಿಯೂ ಅಂತರಾತ್ಮನು ಆ ಜೀವಾತ್ಮಗಳೆಲ್ಲಕ್ಕಿಂತಲೂ  
 ಬೇರೆಯಾದ ಪರಮಾತ್ಮನು. ಇಂತಹ ನಿ ನ ಗೆ ನ ಮ ಸ್ಕಾ ರ ವು. ಓ ವಿಭೂ ! ನೀನೇ  
 ಈ ಜಗತ್ತಿನ ಸೃಷ್ಟಿಕಾರ್ಯಕ್ಕಾಗಿ ಪೂರ್ಣವಾದ ರಜೋಗುಣವನ್ನೂ, ಸ್ಥಿತಿಕಾರ್ಯ  
 ಕ್ಕಾಗಿ ಸತ್ವಗುಣವನ್ನೂ, ಸಂಹಾರಕಾರ್ಯಕ್ಕಾಗಿ ತಮೋಗುಣವನ್ನೂ ಸ್ವೀಕರಿಸಿ,  
 ಬ್ರಹ್ಮವಿಸ್ತುರುದ್ರರೂಪದಿಂದ ಆಯಾ ಕಾರ್ಯಗಳನ್ನು ನಡೆಸುತ್ತಿರುವೆ. ನೀನು  
 ಸೃಷ್ಟಿಸಂಹಾರಕಾರ್ಯಗಳಿಗಾಗಿ ಬ್ರಹ್ಮರುದ್ರಾದಿಜೀವಗಳಲ್ಲಿ ಅನುಪ್ರವೇಶಮಾಡ  
 ತಕ್ಕವನಾದರೂ, ಒನ್ನೊಮ್ಮೆ ರಕ್ಷಣಿಕಾರ್ಯದಲ್ಲಿಮಾತ್ರ, ಹಾಗೆ ಇತರಜೀವಗಳಲ್ಲಿ  
 ಅನುಪ್ರವೇಶವಿಲ್ಲದಂತೆ ನಿನ್ನ ಪೂರ್ಣಾಂಶದಿಂದಲೇ ಅವತರಿಸಿ ಲೋಕವನ್ನು  
 ದ್ಧರಿಸುವೆ ! ಪ್ರಕೃತಿ ಪುರುಷ ಕಾಲವೆಂಬಿವುಗಳೆಲ್ಲವೂ ನೀನೇ ! ಮತ್ತು ಭೂಮಿ  
 ಯಾದ ನಾನೂ, ಅಗ್ನಿ ! ಜಲ, ವಾಯು, ಆ ಕಾಶವೆಂಬ ಇತರಭೂತಗಳೂ,  
 ಶಬ್ದಾದಿತನ್ಮಾತ್ರಗಳೂ, ಇಂದ್ರಿಯಗಳೂ, ಆ ಇಂದ್ರಿಯಗಳಿಗೆ ಅಧಿಷ್ಠಾತ್ಯಗಳಾದ  
 ದಿಕ್ಕು, ವಾಯು, ಮೊದಲಾದ ದೇವತೆಗಳೂ, ಅಹಂಕಾರ ಮಹತ್ತತ್ವಗಳೂ,  
 ಸಮಸ್ತಚರಾಚರಗಳೂ ನಿನ್ನ ಸ್ವರೂಪವೇ ಆಗಿರುವುದರಿಂದ, ನಿನ್ನನ್ನು ಬಿಟ್ಟು  
 ಬೇರೆ ವಸ್ತುವಿಲ್ಲ ನಿ ನ ಗೆ ಶರೀರಭೂತಗಳಾದ ಈ ವಸ್ತುಗಳನ್ನು ಸ್ವತಂತ್ರವೆಂದು  
 ಭಾವಿಸುವುದು ಕೇವಲ ಭ್ರಮವು. ಮಣ್ಣಿನಿಂದ ಗಡಿಗೆಗಳು ಹೇಗೋ ಹಾಗೆ  
 ಇವೆಲ್ಲವೂ ನಿನ್ನ ಸ್ವರೂಪದಿಂದಲೇ ಏರ್ಪಟ್ಟಿರುವುವು. ಓ ಭಗವಂತಾ ! ಇದೋ !  
 ನಿನ್ನಿಂದ ಸಂಹೃತನಾದ ನರಕಾಸುರನ ಮಗನು, ಭಯದಿಂದ ಬಂದು ನಿನ್ನ  
 ಪಾದಾರವಿಂದಗಳಲ್ಲಿ ಮರೆಹೊಕ್ಕಿರುವನು. ಇವನನ್ನು ರಕ್ಷಿಸು ! ಸರ್ವಪಾಪ  
 ನಿವಾರಕವಾದ ನಿನ್ನ ಹಸ್ತಕಮಲವನ್ನು ಇವನ ಶಿರಸ್ಸಿನಲ್ಲಿಟ್ಟು ಅಭಯಪ್ರದಾಪ  
 ವನ್ನು ಮಾಡು !” ಎಂದು ಪ್ರಾರ್ಥಿಸಿದಳು. ಹೀಗೆ ಭೂದೇವಿಯು ಭಕ್ತಿವಿನಯ  
 ಗಳಿಂದ ಸ್ತುತಿಸಿ ಪ್ರಾರ್ಥಿಸುತ್ತಿರಲು, ಕೃಷ್ಣನು ಅವಳ ಕೋರಿಕೆಯಂತೆಯೇ

ನಡೆಸುವುದಾಗಿ ಅಭಯವನ್ನು ಕೊಟ್ಟು, ಅಲ್ಲಿಂದ ಸಕಲಸಂಪತ್ಸಮೃದ್ಧವಾದ ನರಕಾಸುರನ ಅರಮನೆಗೆ ಬಂದನು. ಅಲ್ಲಿ ನರಕಾಸುರನು ಬಲಾತ್ಕಾರದಿಂದ ಆಪಹರಿಸಿತಂದು ಸೆರೆಯಲ್ಲಿಟ್ಟಿದ್ದ ಎಷ್ಟೋಮಂದಿ ರಾಜಕನ್ಯೆಯರನ್ನು ನೋಡಿದನು. ಅಂತಹ ರಾಜಕನ್ಯೆಯರು ಅಲ್ಲಿ ಅರುವತ್ತುಸಾವಿರಮಂದಿಗಿಂತಲೂ ಹೆಚ್ಚಾಗಿಯೇ ಇದ್ದರು. ಕೃಷ್ಣನು ಅಲ್ಲಿಗೆ ಪ್ರವೇಶಿಸಿ ದೊಡನೆಯೇ, ಆ ರಾಜಕನ್ಯೆಯರೆಲ್ಲರೂ, ಅವನ ದಿವ್ಯಾಬ್ಜತಪ್ಪಾಂಡಕ್ಕೆ ಮೋಹಗೊಂಡು, ಭಾಗ್ಯವಶದಿಂದ ತಮಗೆ ಅನುರೂಪನಾದ ಪತಿಯು ಲಭಿಸಿದನೆಂದು ಸಂತುಷ್ಟರಾಗಿ, ಮನಸ್ಸಿನಲ್ಲಿ ಅವನನ್ನೇ ತಮ್ಮ ಪತಿಯನ್ನಾಗಿ ಸಂಕಲ್ಪಿಸಿಕೊಂಡರು. ಅವರಲ್ಲಿ ಒಬ್ಬೊಬ್ಬರೂ “ನನಗೆ ಇವನು ಪತಿಯಾಗಲಿ! ಎಂದು, ತಡೇಕಧ್ಯಾನದಲ್ಲಿದ್ದರು. ಆಗ ಕೃಷ್ಣನು, ಅವರೆಲ್ಲರಿಗೂ ಸ್ನಾನಮಾಡಿಸಿ, ವಸ್ತ್ರಾಭರಣಗಳಿಂದ ಅಲಂಕಾರಮಾಡಿಸಿ, ಪಲ್ಲಕಿಗಳಮೇಲೆ ದ್ವಾರಕಾವುರಿಗೆ ಕಳುಹಿಸಿದನು. ಅವರೊಡನೆ ಧನಸಮೃದ್ಧಗಳಾದ ಅನೇಕರಥಗಳನ್ನೂ, ಐರಾವತಕುಲದಲ್ಲಿ ಹುಟ್ಟಿದ ನಾಲ್ಕುಕೊಂಬುಗಳುಳ್ಳ ಅರುವತ್ತುನಾಲ್ಕು ಬಿಳಿಅನೆಗಳನ್ನೂ ಕಳುಹಿಸಿಕೊಟ್ಟನು.

ಪಾರಿಜಾತಾಪಹರಣವು.

ಆ ಮೇಲೆ ಕೃಷ್ಣನು ಅಲ್ಲಿಂದ ಹೊರಟು, ಸ್ವರ್ಗದಲ್ಲಿ ದೇವೇಂದ್ರನ ಅರಮನೆಗೆ ಬಂದನು. ಹಿಂದೆ ನರಕಾಸುರನು ತಂದಿದ್ದ ಅಡಿತಿದೇವಿಯ ಕುಂಡಲಗಳೆರಡನ್ನೂ ದೇವೇಂದ್ರನ ಕೈಗೆ ಕೊಟ್ಟನು. ಆಗ ದೇವೇಂದ್ರನೂ, ಅವನ ಪತ್ನಿಯಾದ ಶಚಿದೇವಿಯೂ, ಪರಮಸಂತೋಷದಿಂದ ಸತ್ಯಭಾಮಾ ಸಮೇತನಾದ ಶ್ರೀಕೃಷ್ಣನನ್ನು ಅನೇಕವಿಧವಾಗಿ ಸತ್ಕರಿಸಿದರು. ಅಲ್ಲಿ ಕೃಷ್ಣನು ತನ್ನ ಪ್ರಿಯಪತ್ನಿಯಾದ ಸತ್ಯಭಾಮೆಯ ಪ್ರೇರಣೆಯಿಂದ ನಂದನವನದಲ್ಲಿದ್ದ ಪಾರಿಜಾತವೃಕ್ಷವನ್ನು ಕಿತ್ತು ಗರುಡನ ಮೇಲೇರಿಸಿಕೊಂಡು ಹಿಂತಿರುಗಿದನು. ಇದನ್ನು ನೋಡಿ ಸಹಿಸಲಾರದೆ ಇಂದ್ರಾದಿವೇವತೆಗಳೆಲ್ಲರೂ ಇದಿರಿಸಿ ನಿಲ್ಲಲು, ಅವರೆಲ್ಲನ್ನೂ ಪರಾಭವಿಸಿದನು. ಆ ಪಾರಿಜಾತವೃಕ್ಷವನ್ನು ಸತ್ಯಭಾಮಾದೇವಿಯು ಗೃಹೋದ್ಯಾನದಲ್ಲಿ ನಡಿಸಿದನು. ನಂದನವನದಲ್ಲಿದ್ದ ಭ್ರಮರಗಳೆಲ್ಲವೂಕೂಡ. ಆ ವೃಕ್ಷದ ವಾಸನೆಗಾಗಿ ಅದನ್ನೇ ಹಿಂಬಾಲಿಸಿ ಬಂದುಬಿಟ್ಟುವು. ಕೊನೆಗೆ ಪರಾಜಿತನಾದ ಇಂದ್ರನು, ಕೃಷ್ಣನಲ್ಲಿಯೇ ಶರಣಾಗತನಾಗಿ, ಅವನ ಪಾದಗಳನ್ನು ಹಿಡಿದು ನಮಸ್ಕರಿಸಿ, ದೇವತೆಗಳಿಗೆ ಸರ್ವಾಭೀಷ್ಟಪ್ರದವಾದ ಆ ಪಾರಿಜಾತವನ್ನು ಹಿಂತಿರುಗಿಕೊಡಬೇಕೆಂದು ದೈನ್ಯದಿಂದ ಯಾಚಿಸಿದಮೇಲೆ, ಕೃಷ್ಣನು ಅದನ್ನು ಇಂದ್ರ,

ನಿಗೇ ಹಿಂತಿರುಗಿಕೊಟ್ಟು ಬಿಟ್ಟನು. ಇದರಿಂದ ಇಂದ್ರನು ಕೃತಾರ್ಥನಾಗಿ ಸಂತೋಷ ದಿಂದಿದ್ದನು. ಓ ಪರೀಕ್ಷಿದ್ರಾಜಾ! ಆ ಇಂದ್ರಾದಿವೇವತೆಗಳ ಮೌಢ್ಯವನ್ನು ನೋಡಿದೆಯಾ? ಅಲ್ಲವಾದ ಆ ಪಾರಿಜಾತವೃಕ್ಷಕ್ಕಾಗಿ ಪರಮಪುರುಷಾರ್ಥಪ್ರದ ನಾದ ಕೃಷ್ಣನೊಡನೆ ವಿರೋಧವನ್ನು ಬೆಳೆಸಿದುದಲ್ಲದೆ, ಆ ಕೃಷ್ಣನಲ್ಲಿ ಶರಣಾಗತಿ ಯನ್ನು ಮಾಡಿ, ಅವನು ಪ್ರಸನ್ನನಾಗಿರುವಾಗಲೂ, ಅವನಿಂದ ತಾವು ಪಡೆಯ ಬೇಕಾದ ಉತ್ತಮಪುರುಷಾರ್ಥವೇನೆಂಬುದನ್ನು ತಿಳಿಯದೆ, ಆ ಪಾರಿಜಾತವೃಕ್ಷವು ಸಿಕ್ಕಿದಮಾತ್ರಕ್ಕೆ ಸಂತುಷ್ಟರಾಗಿ ಹೊರಟುಹೋದರು. ಇದು ತಮೋಗುಣ ಜನ್ಯವಾದ ಅಜ್ಞಾನವಲ್ಲದೆ ಬೇರೇನು? ಅದು ಹಾಗಿರಲಿ!

ಕೃಷ್ಣನು ನರಕಾಸುರನ ಗೃಹದಿಂದ ಹದಿನಾರುಸಾವಿರಮಂದಿ ರಾಜಕನ್ಯೆಯ ರನ್ನೂ ದ್ವಾರಕೆಗೆ ಕಳುಹಿಸಿದ್ದನಲ್ಲವೆ? ಅವರೆಲ್ಲರಿಗೂ ತನ್ನ ಸಂಕಲ್ಪಶಕ್ತಿಯಿಂದ ಬೇರೆಬೇರೆ ಅರಮನೆಗಳನ್ನು ಮಾಡಿ, ಅವರನ್ನು ಪ್ರತ್ಯೇಕವಾಗಿ ಇರಿಸಿದ್ದನು. ತಾನೂ ಅಷ್ಟೇ ಆಕೃತಿಗಳನ್ನು ತಾಳಿ, ಶುಭಮುಹೂರ್ತದಲ್ಲಿ ಅವರನ್ನು ವಿವಾಹ ಮಾಡಿಕೊಂಡು, ಆಯಾಮನೆಗಳಲ್ಲಿ ಅವರವರೊಡನೆ ವಿಹರಿಸುತ್ತಿದ್ದನು. ಹೀಗೆ ಏಕಕಾಲದಲ್ಲಿ ಅನೇಕರೂಪಗಳನ್ನು ತಾಳಿ, ಆ ಸ್ತ್ರೀಯರೊಬ್ಬೊಬ್ಬರ ಗೃಹ ದಲ್ಲಿಯೂ ಯಾವಾಗಲೂ ನೆಲೆಗೊಂಡು, ಪ್ರಾಕೃತಜನದಂತೆ ಕುಟುಂಬ ಧರ್ಮವ ನ್ನು ಚರಿಸುತ್ತಿದ್ದರೂ, ಆ ಕೃಷ್ಣನು ತನ್ನ ಅಸಾಧಾರಣ ದಿವ್ಯ ಪ್ರಭಾವವನ್ನು ಬಿಡದೆ ತಾನು ನೈಜಾನಂದ ಪರಿಪೂರ್ಣನಾಗಿದ್ದರೂ, ಆ ಮನೆಗಳಲ್ಲಿರತನ ಈಡು ಜೋಡಿಲ್ಲದ ಭೋಗ ಸಾಮಗ್ರಿಗಳಿಂದ ಅನಂದಿಸುವಂತೆ ನಟಿಸುತ್ತಿದ್ದನು. ಓ ಪರೀಕ್ಷಿದ್ರಾಜಾ! ಹೀಗೆ ಆ ಕೃಷ್ಣನು, ಅನೇಕರೂಪಗಳಿಂದ ಆ ಸ್ತ್ರೀಯರೊಡನೆ ಕಲೆತು ಅವರನ್ನು ಯಾವಾಗಲೂ ಸಂತೋಷಗೊಳಿಸುತ್ತಿದ್ದುದು ಅವನ ಮಹಿಮೆಗೆ ಒಂದು ವಿಶೇಷವೆಂದು ತಿಳಿಯಬೇಡ! ಏಕೆಂದರೆ, ಆತನು ತನ್ನ ಭಕ್ತರಿಗೆ ಅವ ರವರ ಇಷ್ಟಾನುಸಾರವಾದ ರೂಪಗಳಿಂದ ಗೋಚರಿಸತಕ್ಕವನು. ಇದಲ್ಲದೆ, ಯೋಗೀಶ್ವರನಾದ ಆ ಕೃಷ್ಣನು ಸರ್ವಾಂತರಾತ್ಮನಾದುದರಿಂದ ಯಾವಾಗಲೂ, ಎಲ್ಲಾವಸ್ತುಗಳ ಒಳಗೂ, ಹೊರಗೂ ವ್ಯಾಪಿಸಿ ರತಕ್ಕವನು. ಎಲ್ಲರ ಹೃದಯ ದಲ್ಲಿಯೂ ಸರ್ಪದಾ ನೆಲೆಗೊಂಡಿರುವವನು. ಭಕ್ತಿಪರಿಪಾಕವುಳ್ಳವರಿಗೆ, ಒಳಗೂ,



ಹೊರಗೂ ನಾನಾಕಡೆಗಳಲ್ಲಿಯೂ ನೂರಾರು ರೂಪಗಳಿಂದ ಆಗಾಗ ಗೋಚರಿಸತಕ್ಕವನು. ಹೀಗೆ ಸರ್ವವ್ಯಾಪಿಯಾದ ಆ ಭಗವಂತನ ಸಮಾಗಮವನ್ನು ಈಗ ಈ ಸ್ತ್ರೀಯರಿಗೆ ಹೊಸದೆಂದು ಹೇಳಬಹುದೆ ?

ಹೀಗೆ ಬ್ರಹ್ಮಾದಿಗಳಿಗೂ ಅಗೋಚರನಾದ ಆ ಕೃಷ್ಣನೇ ತಮಗೆ ಕೈಹಿಡಿದ ಪತಿಯಾಗಿದ್ದು, ತಮ್ಮನ್ನು ಸಂತೋಷಪಡಿಸುತ್ತಿದ್ದಾಗ, ಆ ರಾಜಕನ್ಯೆಯರ ಭಾಗ್ಯವನ್ನೇನೆಂದು ಹೇಳಬಹುದು ? ಆ ಸ್ತ್ರೀಯರೆಲ್ಲರೂ, ಸಾಕ್ಷಾತ್ಪ್ರೀತಿಯನ್ನೇ ತಮಗೆ ನಾಥನಾದುದರಿಂದ ಪರಮಾನಂದಭರಿತರಾಗಿ, ಎಣಿಯಿಲ್ಲದ ಅನುರಾಗದಿಂದಲೂ, ನಗೆನೋಟಗಳಿಂದಲೂ, ದೇಹಸ್ಪರ್ಶದಿಂದಲೂ, ಪ್ರಿಯವಾಕ್ಯಗಳಿಂದಲೂ ಅವನನ್ನು ಸಂತೋಷಪಡಿಸುತ್ತಿದ್ದರು. ನೂರಾರುಮಂದಿ ಗೌಡಿಯರು ತಾವು ಹೇಳಿದ ಕೆಲಸವನ್ನು ಮಾಡುವುದಕ್ಕೆ ಕೈಕಟ್ಟಿನಿಂತಿದ್ದಾಗಲೂ, ಅವರು ತಮ್ಮ ಕೈಯಿಂದತಾವೇ ಕೃಷ್ಣನಿಗೆ ದಾಸ್ಯವನ್ನು ಮಾಡುತ್ತಿದ್ದರು. ಆ ಕೃಷ್ಣನನ್ನು ಕಂಡೊಡನೆ ಇದಿರೆದ್ದುಬಂದು ಕೈಕೊಟ್ಟು ಕರೆತರುವುದು ! ಸುಖಾಸನವನ್ನು ತಂದಿಡುವುದು ! ಅರ್ಘ್ಯಪಾದ್ಯಾದಿಗಳನ್ನು ತಂದೊಪ್ಪಿಸುವುದು ತಾಂಬೂಲವನ್ನು ಮಂಡಿಸಿಕೊಡುವುದು ! ಕಾಲೊತ್ತುವುದು, ಬೀಸುವುದು, ಹೂಗಂಧಗಳನ್ನು ತಂದು ಅವನ ದೇಹವನ್ನಲಂಕರಿಸುವುದು, ತಲೆಬಾಚುವುದು, ಹಾಸಿಗೆಹಾಸುವುದು, ಎಣ್ಣೆಯೊತ್ತಿ ಅಭ್ಯಂಗವನ್ನು ಮಾಡಿಸುವುದು, ಉಪಹಾರಗಳನ್ನು ತಂದಿಡುವುದು, ಇವೇವೊದಲಾದ ಉಪಚಾರಗಳನ್ನೆಲ್ಲಾ ತಾವಾಗಿಯೇ ನಡೆಸುತ್ತಿದ್ದರು.

ಇದು ಐವತ್ತೊಂಭತ್ತನೆಯ ಅಧ್ಯಾಯವು.

— ರುಕ್ಮಿಣೀಕೃಷ್ಣರ ವಿನೋದಸಂಭಾಷಣಗಳು —

ಓ ಪರೀಕ್ಷಿ ದ್ರಾಹಾ! ಅದರಿಂದಾಚೆಗೆ ಒಮ್ಮೆ ರುಕ್ಮಿಣೀದೇವಿಯು, ಮಂಚದ ಮೇಲೆ ಸುಖವಾಗಿ ಕುಳಿತಿದ್ದ ತನ್ನ ಪತಿಯಾದ ಕೃಷ್ಣನನ್ನು ಬೀಸಣಿಗೆಯಿಂದ ಬೀಸುತ್ತ, ತನ್ನ ಸಖೀಜನರಿಂದಲೂ ಅವನಿಗೆ ಬೀಕುಬೀಕಾದ ಉಪಚಾರಗಳನ್ನು ಮಾಡಿಸುತ್ತಿದ್ದಳು. ಯಾವನು ತನ್ನ ಲೀಲಾರ್ಥವಾಗಿಯೇ ಈ ಸಮಸ್ತಜಗತ್ತಿನ ಸೃಷ್ಟಿಸ್ಥಿತಿ ಸಂಹಾರಗಳನ್ನು ನಡೆಸುತ್ತಿರುವನೋ, ಯಾವನು ಜನ್ಮಾದಿಗಳೆಲ್ಲದವನಾಗಿದ್ದರೂ, ಲೋಕದಲ್ಲಿ ಧರ್ಮಮರ್ಯಾದೆಯನ್ನು ರಕ್ಷಿಸುವುದಕ್ಕಾಗಿ, ಯದುಕುಲದಲ್ಲಿ ಕ್ಷತ್ರಿಯಕುಮಾರನಾಗಿ ಅವತರಿಸಿರುವನೋ, ಅಂತಹ ಸಾಕ್ಷಾತ್ಪರಮಪುರುಷನು, ಆ ರುಕ್ಮಿಣಿಯ ಉಪಚಾರಗಳನ್ನು ಸಂತೋಷದಿಂದ ಕೈಕೊಳ್ಳುತ್ತ, ಮಂಚದಮೇಲೆ ಕುಳಿತಿದ್ದನು. ಆ ಶಯನಗೃಹದ ಸೊಬಗನ್ನು ಕೇಳಬೇಕೆ? ವಿಚಿತ್ರವಾದ ಮೇಲುಕಟ್ಟುಗಳು! ಅದರ ಸುತ್ತಲೂ ಮುತ್ತಿನ ಜಾಲರಿಗಳು! ಗೋಡೆಯಸುತ್ತಲೂ ರತ್ನದೀಪಗಳು! ಅಲ್ಲಿ ಭ್ರಮರಜಂಕಾರವಿಶಿಷ್ಟವಾಗಿ ತೂಗಾಡುತ್ತಿರುವ ಮಲ್ಲಿಗೆಯ ಹಾರಗಳು! ಬೆಳಗಾಡುತ್ತಿರುವಾಗ ಸಂಧ್ಯಾರಾಗದಿಂದ ಕೂಡಿದ ಚಂದ್ರಕಿರಣಗಳು. ಗವಾಕ್ಷರಂಧ್ರಗಳಿಂದ ಹೊರಟುಬಂದು, ಆ ಮನೆಯ ಅಂಗಳಕ್ಕೆ ಅಪೂರ್ವಶೋಭೆಯನ್ನು ಬೀರುತ್ತಿರುವುವು! ಗೃಹೋದ್ಯಾನದಲ್ಲಿರುವ ಪಾರಿಜಾತವೃಕ್ಷದ ಸುವಾಸನೆಯೊಡನೆ ಕಲಿತು, ಬೆಳಗಿನಗಾಳಿಯು ತಣಗಿ ಬೀಸುತ್ತಿರುವುದು. ಅಗರುಗಂಧವುಳ್ಳ ಧೂಪದ ಹೊಗೆಯು ಗವಾಕ್ಷರಂಧ್ರಗಳಿಂದ ಹೊರಟುಬರುತ್ತಿರುವುದು. ಇಂತಹ ದಿವ್ಯಭವನದಲ್ಲಿ, ಹಾಲಿನ ನೊರೆಯಂತೆ ಶುಭ್ರವಾದ ಮೇಲುಕೊದ್ದಿಕೆಯುಳ್ಳ ಮಂಚದ ಮೇಲೆ, ಕೃಷ್ಣನು ಸಂತೋಷದಿಂದ ಕುಳಿತಿದ್ದನು. ಆಗ ರುಕ್ಮಿಣೀದೇವಿಯು ಸಕಲಜಗದೀಶ್ವರನಾದ ಆ ತನ್ನ ಪತಿಯನ್ನು ಪಚರಿಸುವುದಕ್ಕಾಗಿ, ತನ್ನ ಸಖಿಯ ಕೈಯಲ್ಲಿದ್ದ ರತ್ನದಂಡವುಳ್ಳ ಚಾಮರವನ್ನು ತಾನೇ ಕೈಗೆ ತೆಗೆದುಕೊಂಡು, ಕೃಷ್ಣನಿಗೆ ಶ್ರಮಪರಿಹಾರವಾಗುವಂತೆ ಬೀಸತೊಡಗಿದಳು. ಅವಳು ಚಾಮರವನ್ನು ಹಿಡಿದು ಬೀಸುತ್ತಿರುವಾಗ, ಅವಳ ಕೈಬಳೆ ಮತ್ತು ಕಾಲಂದುಗೆಗಳಫಲ್ಪಲಧ್ವನಿ! ಬೆರಳುಗಳಲ್ಲಿ ರತ್ನಖಚಿತಗಳಾದ ಉಂಗುರಗಳ ಕಾಂತಿ! ಸ್ತನಾಗ್ರದಲ್ಲಿ ಕುಂಕುಮದ ಬಣ್ಣದಿಂದ ಕೂಡಿ ತೂಗಾಡುತ್ತಿರುವ ಮುತ್ತಿನ ಸೆರಗಳು! ನಿತಂಬಪ್ರದೇಶದಲ್ಲಿ ಜಗಜಗಿಸುತ್ತಿರುವ ರತ್ನದ ಡಾಬು! ಇವುಗಳಿಂದ ಅಪೂರ್ವಶೋಭೆಯನ್ನು ಬೀರುತ್ತಿದ್ದಳು. ಓ ಪರೀಕ್ಷಿ ದ್ರಾಹಾ! ಆ ರುಕ್ಮಿಣಿಯು ಸಾಕ್ಷಾತ್ಸಹಾಲಕ್ಷ್ಮಿಯಲ್ಲದೆ ರಾಜಕುಲದವಳಲ್ಲ! ಆ ಭಗ

ವಂತನು ಯಾವಯಾವ ಅವತಾರದಲ್ಲಿ ಯಾವಯಾವ ರೂಪಗಳನ್ನು ಕೈಗೊಳ್ಳುವನೋ, ಅದಕ್ಕೆ ತಕ್ಕಂತೆ ಅವಳೂ ಬೇರೆಬೇರೆ ಆಕಾರದಿಂದವತರಿಸತಕ್ಕವಳು. ಹೀಗೆ ತನಗೆ ಅನುರೂಪವಾದ ಮನುಷ್ಯರೂಪದಿಂದ ಜನಿಸಿ, ತನ್ನನ್ನು ವರಿಸಿದ ಮಹಾಲಕ್ಷ್ಮೀಸ್ವರೂಪಿಣಿಯಾದ ಆ ರುಕ್ಮಿಣಿಯನ್ನು ನೋಡಿ ಕೃಷ್ಣನು ಮಂದಹಾಸದಿಂದ, ನಕ್ಕನು. ಮುಂಗುರುಳುಗಳಿಂದಲೂ, ಕಿವಿಯೇಲೆಗಳಿಂದಲೂ ಕಂಠದಲ್ಲಿ ಪದಕಗಳಿಂದಲೂ ಶೋಭಿತೆಯಾಗಿ, ಅಮೃತಧಾರೆಯಂತೆ ಮುಖದಲ್ಲಿ ಮಂದಹಾಸವನ್ನು ಬೀರುತ್ತ ನಿಂತಿದ್ದ ರುಕ್ಮಿಣಿಯನ್ನು ನೋಡಿ ಹೀಗೆಂದು ಹೇಳುವನು. “ಓ ರುಕ್ಮಿಣಿ ! ನೀನಾದರೋ ರಾಜಕುಲದಲ್ಲಿ ಹುಟ್ಟಿದವಳು. ಲೋಕಪಾಲರಂತೆ ಭಾಗ್ಯಸಮೃದ್ಧಿಯಿಂದ ಕೂಡಿದ ರಾಜ್ಯಗಳಿಂದ ಕೂಡಿದ ವರಾಗಿಯೂ, ಆದ್ಭುತಪರಾಕ್ರಮವುಳ್ಳವರಾಗಿಯೂ, ರೂಪ, ಕುಲ, ಔದಾರ್ಯಾದಿಗಳಿಂದ ಮೇಲೆನಿಸಿದವರಾಗಿಯೂ ಇದ್ದ ಅನೇಕರಾಜಾಧಿರಾಜರು, ನಿನ್ನ ರೂಪಕ್ಕೆ ಮೋಹಿಸಿ, ತಾವಾಗಿ ನಿನ್ನನ್ನು ಪ್ರಾರ್ಥಿಸಿದರು ! ಆದರಲ್ಲಿಯೂ ಶಿಶುಪಾಲನೇನು ಸಾಮಾನ್ಯನೆ ? ಅವನ ಪರಾಕ್ರಮವೂ, ಪ್ರಖ್ಯಾತಿಯೂ ಆಪಾರವಾದುದು. ಮತ್ತು ಅವನು ಮೈಕೊಬ್ಬಿ ಕಾಮಮದದಿಂದಿದ್ದವನು. ಅವನ ಸೌಭಾಗ್ಯವನ್ನು ನೋಡಿಯೇ ನಿನ್ನ ಸಹೋದರರೂ, ನಿನ್ನ ತಾಯಿತಂದೆಗಳೂ ಅವನಿಗೇ ನಿನ್ನನ್ನು ಕೊಟ್ಟು ವಿವಾಹಮಾಡಬೇಕೆಂದು ದೃಢಸಂಕಲ್ಪರಾಗಿದ್ದರು. ಅಂತವನನ್ನು ನೀನು ವರಿಸದೆ ಹೋದೆಯಲ್ಲ ! ನಿನ್ನ ಹುಚ್ಚುತನವನ್ನೇನೆಂದು ಹೇಳಬಹುದು ? ನಿನಗೆ ಸರ್ವವಿಧದಲ್ಲಿಯೂ, ಅನುರೂಪರಾಗಿದ್ದ ಆ ರಾಜಾಧಿರಾಜರೆಲ್ಲರನ್ನೂ ನಿರಾಕರಿಸಿ ಬಂದೆಯಿಲ್ಲ ! ಎಲೆ ಸುಭು ! ನಮ್ಮ ಸ್ಥಿತಿಯನ್ನು ನೋಡು ! ನಾವು ಆ ರಾಜರಿಗೆ ಭಯಪಟ್ಟೇ ಸಮುದ್ರಮಧ್ಯದ ಯಾವುದೋ ಒಂದು ದ್ವೀಪದಲ್ಲಿ ಅವಿತುಕೊಂಡಿರುವೆವು. ಇದಲ್ಲದೆ ಬಲಾಢ್ಯರಾದ ಆ ರಾಜರ ದ್ವೇಷಕ್ಕೂ ಪಾತ್ರರಾಗಿರುವೆವು. ನಮಗೆ \* ರಾಜಸಿಂಹಾಸನವನ್ನೇರುವುದಕ್ಕೂ ಯೋಗ್ಯತೆಯಿಲ್ಲ. ಹೀಗೆ ಯಾವವಿಧದಲ್ಲಿಯೂ ನಿನಗೆ ಅನುರೂಪನಲ್ಲದ ನನ್ನನ್ನು ಕೈಹಿಡಿದ ನಿನಗೆ ಯಾವವಿಧದಲ್ಲಿ ಸುಖವುಂಟು ? ಇದು ಮೇಲೆ ನಮ್ಮ ಕುಲವೇ ಇಂತೆಂದು ನಿರ್ಣಯಿಸುವುದಕ್ಕೇ ಸಾಧ್ಯವಿಲ್ಲ. ನಮ್ಮ ಜಾತಿಯಾವುದೆಂದು ಯಾರಿಗೂ ತಿಳಿಯದು. ಕೆಲವರು ವಸುದೇವವುತ್ರನೆಂದು

\* ಯಯಾತಿಶಾಪದಿಂದ ಯಾದವಕುಲದವರಿಗೆ ರಾಜಸಿಂಹಾಸನವನ್ನೇರಾವ ಅರ್ಹತೆಯಿಲ್ಲವೆಂದು ಪುರುಕಥೆ.

ತಿಳಿದಿರುವರು. ಮತ್ತೆ ಕೆಲವರು ಗೋಲಿನಾದ ನಂದನ ಮಗನೆಂದು ಹೇಳುವರು. ನಾವು ಆಗಾಗ ನಡೆಸಿದ ಕಾರ್ಯಗಳೂ ಲೋಕವಿರುದ್ಧವಾಗಿಯೇ ತೋರುತ್ತಿರುವುವು. ಹೀಗೆ ಹದ್ದುಮಿಂಚಿ ನಡೆಯತಕ್ಕ ನಮ್ಮಂತರವನ್ನು ನಂಬಿದ ಸ್ತ್ರೀಯರಿಗೆ ಯಾವುವಿಧದಲ್ಲಿ ಸುಖವುಂಟು? ನಾವು ಯಾವುದಕ್ಕೂ ಗತಿಯಿಲ್ಲದ ಬಡ ಜನರನ್ನೇ ವಿಶೇಷವಾಗಿ ಪ್ರೀತಿಸತಕ್ಕವರು. ಸಾಮಾನ್ಯವಾಗಿ ಲೋಕದಲ್ಲಿ ಭಾಗ್ಯವಂತರು ನಮ್ಮನ್ನು ಮನಸ್ಸಿನಿಂದಲಾದರೂ ಸ್ಮರಿಸಲಾರರು. ಲೋಕದಲ್ಲಿ ಕುಲದಲ್ಲೆಯೂ, ಐಶ್ವರ್ಯದಲ್ಲಿಯೂ, ರೂಪದಲ್ಲೆಯೂ, ಸಮಾನರಾಗಿದ್ದವರಲ್ಲಿಯೇ ಪರಸ್ಪರಸ್ನೇಹವೂ, ವಿವಾಹಸಂಬಂಧವೂ ಚೆನ್ನಾಗಿ ಶೋಭಿಸುತ್ತಿರುವುದೇಹೋರತು, ಈ ವಿಷಯಗಳಲ್ಲಿ ತಾರತಮ್ಯವು ಕಂಡುಬಂದಾಗ ಆ ಸಂಬಂಧವು! ಸರಿಬೀಳದು. ಅಂತಹ ಸಂಬಂಧವು ನಡೆಯುವುದೂ ಅಸಂಭವವು. ಓ ರಾಜಕುಮಾರೀ! ನೀನು ದೂರದೃಷ್ಟಿಯುಳ್ಳವಳಾಗಿದ್ದರೂ ನನ್ನನ್ನು ವರಿಸಿಬಿಟ್ಟೆಯಲ್ಲ! ಲೋಕದಲ್ಲಿ ಕೆಲವುಮಂದಿ ಭಿಕ್ಷುಜನಗಳು ಹೋರತು, ನಮ್ಮನ್ನು ಕೊಂಡಾಡತಕ್ಕವರು ಬೇರೇಬಿಟ್ಟಿಲ್ಲ. ನಮ್ಮನ್ನು ಕೈಹಿಡಿದು ನೀನು ಅನ್ಯಾಯವಾಗಿ ನಿನ್ನ ಇಹಲೋಕಸುಖಗಳನ್ನೇ ಕೆಡಿಸಿಕೊಂಡ ಹಾಗಾಯಿತು. ರುಕ್ಕಿಣಿ! ಈಗಲೂ ಆದುದಾಯಿತು! ನಿನಗೊಂದುಪಾಯವನ್ನು ಹೇಳುವೆನು. ಈಗಲಾದರೂ ನೀನು, ಕುಲದಲ್ಲಿಯೂ, ಐಶ್ವರ್ಯದಲ್ಲಿಯೂ, ನಿನಗೆ ಅನುರೂಪನಾದ ಬೇರೆಯಾವನಾದರೂ ರಾಜಶ್ರೇಷ್ಠನನ್ನು ಆಶ್ರಯಿಸಿ ಸುಖದಿಂದಿರು! ಯಾವನನ್ನು ವರಿಸುವುದರಿಂದ ನಿನಗೆ ಮುಂದೆ ಇಹಲೋಕದಲ್ಲೆಯೂ, ಪರಲೋಕದಲ್ಲೆಯೂ, ಕ್ಷೇಮವುಂಟೋ ಅಂತವನನ್ನು ಭಜಿಸು. 'ಆದರೆ ನನ್ನನ್ನು ನೀನು ಬಲಾತ್ಕರದಿಂದ ಅಪಹರಿಸಿತೆಂದುದೇಕೆ?' ಎಂದು ಕೇಳುವೆಯಾ! ಓ ರಾಜಪುತ್ರಿ! ನನ್ನನ್ನು ವರಿಸಬೇಕೆಂದು ನಾನು ತಂದವನಲ್ಲ! ಶಿಶುಪಾಲ, ಸಾಲ್ವ, ದಂತವಕ್ತ್ರ, ರುಕ್ಕಿ, ಮೊದಲಾದವರೆಲ್ಲರೂ ಬಹುಕಾಲದಿಂದ ನನ್ನನ್ನು ದ್ವೇಷಿಸುತ್ತಿದ್ದರು. ವೀರೈ ಮದದಿಂದ ಕೊಬ್ಬಿದ ಅವರ ಗರ್ವವನ್ನು ಮುರಿಯಬೇಕೆಂಬುದೇ ನನ್ನ ಸಂಕಲ್ಪವು. ನಮಗೆ ಮನೆಮಂದಿಮಕ್ಕಳೆಂಬ ಮೋಹವು ಸ್ವಲ್ಪಮಾತ್ರವೂ ಇಲ್ಲ. ದಾರೇಷಣ, ವೃತ್ರೇಷಣ, ಉದರೇಷಣವೆಂಬ ಈಷಣತ್ರಯಗಳೂ ನಮ್ಮನ್ನು ಭಾಧಿಸಲಾರವು. ಏಕೆಂದರೆ, ನಮ್ಮೊಳಗಿನಾವು ನಮ್ಮ ಅನುಭವದಿಂದಲೇ ತೃಪ್ತರಾಗಿರುವೆವು. ನಮಗೆ ಈ ಲೋಕದಲ್ಲಿ ಆಸೆಪಟ್ಟು ಪಡೆಯ

ಬೇಕಾದ ವಸ್ತುವೊಂದೂ ಇಲ್ಲ. ಸ್ವಯಂಪ್ರಕಾಶವಾದ ಅತ್ಮಸ್ವರೂಪದರ್ಶನ ದಿಂದ ತೃಪ್ತರಾಗಿ, ಬೇರೆ ಪ್ರಾಕೃತವ್ಯಾಪಾರಗಳೆಲ್ಲವನ್ನೂ ಬಿಟ್ಟು, ನಮ್ಮ ಮನೆಯಲ್ಲಿ ನಾವು ನಿರಾತಂಕವಾಗಿರುವೆವು. ಹೀಗೆ ಈ ಲೋಕವ್ಯಾಪಾರವನ್ನೇ ತ್ಯಜಿಸಿದ ನಾವೆಲ್ಲಿ? ವಿಲಾಸವತಿಯರಾದ ನಿಮ್ಮಂತಹ ಸ್ತ್ರೀಯರಲ್ಲಿ?” ಎಂದನು.

ರುಕ್ಮಿಣಿಯ ಮನಸ್ಸಿನಲ್ಲಿ “ತನಗಿಂತಲೂ ಕೃಷ್ಣನಿಗೆ ಬೇರೆ ಪ್ರಿಯಜನ ಎಲ್ಲವೆಂದೂ, ತನ್ನನ್ನು ಕ್ಷಣಮಾತ್ರವೂ ಬಿಟ್ಟಿರಲಾರನೆಂದೂ, ಹುಟ್ಟಿದ ಹೆಮ್ಮೆಯನ್ನು ನೀಗಿಸುವುದಕ್ಕಾಗಿ ಕೃಷ್ಣನು ಇಷ್ಟಮಾತ್ರವನ್ನು ಹೇಳಿ ಸುಮ್ಮನಾದನು. ಶ್ರೀಲೋಕಾಧಿಪತಿಯಾಗಿಯೂ, ತನಗೆ ಪ್ರಾಣೇಶನಾಗಿಯೂ ಇರುವ ಕೃಷ್ಣನ ಬಾಯಿಂದ ಹೊರಟ ಲೋಕವಿಪರೀತವಾದ ವಾಕ್ಯವನ್ನು ಕೇಳಿ ರುಕ್ಮಿಣಿಯ ಎದೆಯು ನಡುಗಿತು. ಮಹತ್ತಾದ ಚಿಂತೆಯಿಂದ ನಡುಗುತ್ತ ಆಳುವುದಕ್ಕೂ ತೊಡಗಿದಳು. ತಲೆಯೆತ್ತಲಾರದೆ ತನ್ನ ಕಾಲುಗುರುಗಳಿಂದ ನೆಲವನ್ನು ಗೀರುತ್ತಿದ್ದಳು. ಸ್ತನದ ಮೇಲಿನ ಕುಂಕಮವೆಲ್ಲವೂ ಕದಲು ವಂತೆ ಅವಳ ಕಣ್ಣುಗಳಿಂದ ಧಾರಿಧಾರಿಯಾಗಿ ನೀರು ಹರಿಯುತ್ತಿತ್ತು. ಬಾಯಿಂದ ಮಾತುಗಳು ಹೊರಡದಂತಾಮವು. ಭಯದಿಂದಲೂ, ದುಃಖದಿಂದಲೂ ಹಾಗೆಯೇ ಪ್ರಜ್ಞೆ ತಪ್ಪಿದಂತಾಯಿತು. ಅವಳಿಗೂ ತಿಳಿಯದಹಾಗೆ ಅವಳು ಹಿಡಿದಿದ್ದ ಚಾಮರವು ಜಾರಿಬಿದ್ದಿತು. ಬಿರುಗಾಳಿಯಿಂದ ಮುರಿದು ಬಿದ್ದ ಬಾಳೆಯ ಗಡದಂತೆ ಅವಳೂ ಮೂರ್ಛೆಯಿಂದ ಕೆಳಗೆ ಬಿದ್ದು ಬಿಟ್ಟಳು. ಅವಳ ತಲೆಕೂದಲುಗಳೆಲ್ಲವೂ ಕೆದರಿಹೋದುವು. ಇದನ್ನು ನೋಡಿ ಕೃಷ್ಣನು ಅವಳಿಗೆ ತನ್ನಲ್ಲಿರುವ ಅಸಾಧಾರಣವಾದ ಪ್ರೇಮಪಾಶವನ್ನು ತಿಳಿದು, ಮನಸ್ಸಿನಲ್ಲಿ ಸಂತೋಷಪಡುತ್ತಿದ್ದನು. ತಾನು ಕೇವಲಹಾಸ್ಯಕ್ಕಾಗಿ ಹೇಳಿದ ಆಮಾತಿನ ರಹಸ್ಯವನ್ನು ತಿಳಿಯಲಾರದೆ, ಸಂಕಟದಿಂದ ಮೂರ್ಛಿತಳಾದ ಆಕೆಯ ವಿಷಯದಲ್ಲಿ ಅವನಿಗೆ ಕನಿಕರವು ಹುಟ್ಟಿತು. ಭಯಚಕಿತನಾದಂತೆ ತೋರಿ ಸುತ್ತ, ತಾನು ಕುಳಿತಿದ್ದ ಮಂಚದಿಂದ ಥಟ್ಟನೆ ಕೆಳಗಿಳಿದು ಬಂದು, ಅವಳನ್ನು ಕೈಹಿಡಿದು ಮೆಲಕ್ಕೆತ್ತಿದನು. ಅವಳ ಕೆದರಿದ ಕೇಶಪಾಶಗಳನ್ನು ತಿದ್ದಿ ಸರಿಮಾಡಿದನು. ಕಮಲದಂತಿರುವ ತನ್ನ ಕೈಯಿಂದ ಅವಳ ಮುಖದ ಬೆವರನ್ನೊರೆಸಿದನು. ಕಣ್ಣುಗಳಲ್ಲಿಯೂ, ಸ್ತನಾಗ್ರದಲ್ಲಿಯೂ, ಬಿದ್ದಿದ್ದ ಕಣ್ಣೀರನ್ನೊರೆಸಿದನು. ತನ್ನಲ್ಲಿಯೇ ನಟ್ಟ ಮನಸುಳ್ಳ ಆಕೆಯನ್ನು ಎರಡು ತೋಳು

ಗಳಿಂದಲೂ ಆಲಿಂಗಿಸಿದನು. ತಾನು ಕೇವಲಹಾಸ್ಯಕ್ಕಾಗಿ ಹೇಳಿದ ಮಾತನ್ನೂ ಸಹಿಸಲಾರದೆ, ದೈನ್ಯದಿಂದ ಕಳವಳಿಸುತ್ತಿದ್ದ ಸುಕುಮಾರಾಂಗಿಯಾದ ಆಕೆಯನ್ನು ಹೀಗೆಂದು ಸಮಾಧಾನಪಡಿಸತೊಡಗಿದನು. “ಓ ವೈದಭೀ! ಕೋಪಿಸಬೇಡ! ನೀನು ನನ್ನನ್ನೇ ನಂಬಿದವಳೆಂಬುದನ್ನು ನಾನು ಬಲ್ಲೆನು. ಆದರೂ ನೀನು ಏನು ಹೇಳುವೆಯೋ ಎಂಬುದನ್ನು ತಿಳಿಯುವುದಕ್ಕಾಗಿ ಸುಮ್ಮನೆ ವಿನೋದಾರ್ಥವಾಗಿ ಈ ಮಾತನ್ನಾಡಿದೆನು. ಇದಲ್ಲದೆ ಓ ಕಾಮಿನೀ! ಪ್ರಣಯಕೋಪದಲ್ಲಿ, ನಡುಗುತ್ತಿರುವ ತುಟಿಯಿಂದಲೂ! ಕಂಪೇರಿದ ಕಡೆಗಣ್ಣಿನಿಂದಲೂ, ಅಂದವಾದ ಹುಬ್ಬು ಗಂಟಿನಿಂದಲೂ, ಶೋಭಿತವಾದ ನಿನ್ನ ಮುಖಸೌಂದರ್ಯವನ್ನು ಒಂದಾವರ್ತಿ ನೋಡಬೇಕೆಂಬ ಆಸೆಯೂ ನನಗೆ ಹುಟ್ಟಿತು. “ಹೀಗೆ ನಿಷ್ಕಾರಣವಾಗಿ ನನಗೆ ಕೋಪವನ್ನು ಹುಟ್ಟಿಸಿ ಸಂಕಟಗೊಳಿಸುವುದರಿಂದ ನಿನಗೆ ಬಂದ ಲಾಭವೇನು” ಎಂದು ಕೇಳುವೆಯಾ? ಎಲೆ ಭೀರು! ಹೀಗೆ ಪತ್ತಿಯರೊಡನೆ ಪ್ರಣಯಕಲಹದಿಂದ ವಿನೋದಿಸುತ್ತ ಕಾಲವನ್ನು ಕಳೆಯುವುದಲ್ಲವೇ ಗೃಹಸ್ಥರಿಗೆ ಸರ್ವೋತ್ತಮವಾದ ಲಾಭವು! ಇದೇ ಸಂಸಾರದಲ್ಲಿರುವ ಪರಮಸುವು” ಎಂದನು. ಹೀಗೆ ಕೃಷ್ಣನು ಹೇಳಿದ ಪ್ರಿಯವಾಕ್ಯವನ್ನು ಕೇಳಿದಮೇಲೆ ರುಕ್ಮಿಣಿಯು, ಆದನ್ನು ಪರಿಹಾಸೋಕ್ತಿಯಿಂದೇ ತಿಳಿದು, ಮನಸ್ಸಿನಲ್ಲಿ ಸ್ವಲ್ಪಸ್ವಲ್ಪವಾಗಿ ಧೈರ್ಯವನ್ನು ತಂದುಕೊಂಡಳು. ಅವಳ ಭಯವು ನೀಗಿತು. ಆಗ ಮೆಲ್ಲಗೆ ತಲೆಯನ್ನೆತ್ತಿ, ಕೃಷ್ಣನ ಮುಖವನ್ನು ನೋಡುತ್ತ, ಲಜ್ಜಾಸೂಚಕವಾದ ಮಂದಹಾಸದೊಡನೆ ಹೀಗೆಂದು ಹೇಳುವಳು \* “ಓ! ಪುಂಡರೀಕಾಕ್ಷಾ!” “ನನಗೆ ನೀನು ಯಾವವಿಧದಲ್ಲಿಯೂ ಸಾಟಿಯಲ್ಲವೆಂದೂ, ಹೀಗಿರುವಾಗ ನನ್ನನ್ನೇಕೆ ವರಿಸಿದೆ” ಯೆಂದೂ ಕೇಳಿದೆಯಲ್ಲವೆ? ನೀನು ಹೇಳಿದುದೇನೋ ವಾಸ್ತವವೇ! ನಾನೂ ಅದನ್ನು ಮೊದಲೇ ಬಲ್ಲೆನು. ನಮ್ಮಿಬ್ಬರಿಗೆ ಯಾವವಿಧದಲ್ಲಿಯೂ ಸಾಮ್ಯವಿಲ್ಲ. ಅಷ್ಟೇಕೆ? ಕೃಷ್ಣಾ! ನಿನ್ನ ನೇತ್ರಸೌಂದರ್ಯವೊಂದರಿಂದಲೇ ನನಗೆ ಸಾಟಿಯೊಬ್ಬರೂ ಇಲ್ಲವೆಂದು ಸ್ಪಷ್ಟವಾಗುವುದು. ಹೀಗಿರುವಾಗ ನಾನು ನಿನಗೆ ಅನುರೂಪಭಾರ್ಯೆಯಾಗುವೆನೆ? ಸ್ವರೂಪಸ್ವಭಾವಗಳಲ್ಲಿ ಅಪರಿಚ್ಛಿನ್ನನಾದ ನಿನಗೆ, ನಾನು ಹೇಗೆ ಸಾಟಿಯಾಗುವೆನು. ಷಾಡ್ಗುಣ್ಯಪರಿಪೂರ್ಣನಾಗಿಯೂ

\* ಹಿಂದೆ ಕೃಷ್ಣನು ತನ್ನಲ್ಲಿ ಹೀನತೆಯನ್ನಾರೋಪಿಸಿಕೊಂಡು ಹೇಳಿದ ಒಂದೊಂದು ಮಾತೂ, ಅತನ ಪರಸ್ವರೂಪವನ್ನೇ ಸೂಚಿಸುವುವು. ಇಲ್ಲಿಂದ ಮುಂದೆ ರುಕ್ಮಿಣಿಯು, ಆ ಒಂದೊಂದೂ ಮೊತಿಗೂ ಉತ್ತರವನ್ನು ಕೊಡುವ ನೆವದಿಂದ ಆ ತತ್ಕಾರ್ಯವನ್ನೇ ಹೊರಪಡಿಸುವಳೆಂದು ಗ್ರಹಿಸಬೇಕು.

ಮೂರು ಲೋಕಕ್ಕೂ ಏಕಾಧಿಪತಿಯಾಗಿ ಯೂ, ನಿತ್ಯವಿಭೂತಿವಿಶಿಷ್ಟನಾಗಿಯೂ ಇರುವ ನೀನೆಲ್ಲಿ? ಪ್ರಕೃತಿಗುಣಗಳಿಗೂ, ನಿನ್ನ ಸಂಕಲ್ಪಕ್ಕೂ ಅಧೀನಳಾದನಾನೆಲ್ಲಿ! ಓದೇವಾ! ನಾನು ನಿನಗೆ ಪರತಂತ್ರಳೆಂಬುದನ್ನು ತಿಳಿಯದವರುಮಾತ್ರ ನನ್ನನ್ನು ಗೌರವದಿಂದ ಭಾವಿಸಬಹುದು! ಆ ಗೌರವವು ನನಗುಂಟಾದುದೂ ನಿನ್ನ ಸಂಬಂಧದಿಂದಲ್ಲದೆ ಬೇರೆಯಲ್ಲ. ಕೃಷ್ಣಾ! “ನೀನು ರಾಜರಿಗೆ ಹೆದರಿ ಸಮುದ್ರಮಧ್ಯದಲ್ಲಿ ಸೇರಿರುವುದಾಗಿ ಹೇಳಿದೆಯಲ್ಲವೆ? ಅದೂ ವಾಸ್ತವವೇ! ನೀನು ಭಯಪಟ್ಟವನಂತೆ ನಟಿಸಿ ಹೋದವನೇ ಹೊರತು ನಿಜವಾಗಿ ಭಯಪಟ್ಟವನಲ್ಲ. ಮೂರಡಿಗಳಿಂದಲೇ ಮೂರುಲೋಕವನ್ನೂ ಸಾಧಿಸಿದ ನೀನು ರಾಜರಿಗೆ ಭಯವಡುವೆಯೆಂಬುದು ನಿಜವೇ? ನೀನು ಸಮುದ್ರದಲ್ಲಿರುವುದೂ ನನ್ನಲ್ಲಿ ನಿನಗಿರುವ ಅಸಾಧಾರಣಪ್ರೀತಿಯಿಂದಲೇ! ಏಕೆಂದರೆ, ನಾನು ಕ್ಷೀರಸಾಗರಕನ್ಯೆಯಾದ ಲಕ್ಷ್ಮಿಯೆಂದೇ ಕೆಲವರು ಹೇಳುವರು. ಈಗ ನೀನು ಆಶ್ರಯಿಸರತಕ್ಕ ಲವಣಸವದ್ರವೂ ನನ್ನ ತಂದೆಯ ಮೇರಿಗೇ ಸೇರಿರುವುದರಿಂದ, ನನ್ನಲ್ಲಿರುವ ಪ್ರೀತಿಯಿಂದಲೇ ನೀನು ಅಲ್ಲಿ ಹೋಗಿ ಸೇರಿರಬೇಕು. ನಾಥಾ! “ನಾನು ಬಲವದ್ದಿರೋಧಕ್ಕೆ ಪಾತ್ರನೆಂದು ಹೇಳಿದೆಯಲ್ಲವೆ” ಅದೂ ಸುಳ್ಳಲ್ಲ! ಕುತ್ತಿತಗಳಾದಶಬ್ದಾದಿವಿಷಯಗಳಲ್ಲಿ ಬುದ್ಧಿ, ಭೋಗಮದದಿಂದ ಬೀಗಿ ಬೆರಿಯತಕ್ಕವರೊಡನೆ ನಿನಗೆ ವಿರೋಧವು ಸಹಜವಾಗಿಯೇ ಇರುವುದು. ಅದನ್ನು ನಿನ್ನಲ್ಲಿ ದೋಷವೆಂದು ಹೇಳಬಹುದೆ? “ನಮಗೆ ರಾಜಾಸನವನ್ನೇರುವುದಕ್ಕೆ ಅರ್ಹತೆಯಿಲ್ಲ” ವೆಂದು ಹೇಳಿದೆ. ಆ ರಾಜಾಸನದಿಂದ ನಿನಗಾಗಬೇಕಾದುದೇನು! ರಾಜಾಸನವೆಂಬುದು ತಮಸ್ಸಿನಂತೆ ಕೇವಲ ನರಕಾವಹವೆನಿಸುವುದು. ನಿನ್ನ ಪಾದಸೇವಕರೇ ಅದನ್ನು ತೃಣಪ್ರಾಯವಾಗಿ ಎಣಿಸುತ್ತಿರುವಾಗ, ಉಭಯವಿಭೂತಿನಾಯಕನಾದ ನಿನಗೆ ಆ ರಾಜಾಸನವೆಂಬುದು ಎಷ್ಟುಮಾತ್ರವಾಗಿರುವುದು? “ನನ್ನ ಜಾತಿಮತಗಳೊಂದೂ ಗೊತ್ತಿಲ್ಲ” ವೆಂದು ಹೇಳಿದೆಯಲ್ಲವೆ? ಅದರಲ್ಲಿ ಸಂದೇಹವೇನಿದೆ? ಮಹಾಜ್ಞಾನಿಗಳಾದ ಯೋಗೀಶ್ವರರಿಗೇ ನಿನ್ನ ಮೂಲವನ್ನು ಹೀಗೆಂದು ತಿಳಿಯಲು ಸಾಧ್ಯವಿಲ್ಲದಿರುವಾಗ, ಬೇರೆಸಾಮಾನ್ಯಜನರಿಗೆ ನಿನ್ನ ಕುಲರೂಪಜನ್ಮಾದಿಗಳು ಹೇಗೆತಾನೇ ತಿಳಿಯುವುವು? ಆಹಾರ. ನಿದ್ರೆ, ಮೈಥುನಾದಿಗಳಲ್ಲಿ ಮಾತ್ರ ಕಾಲವನ್ನು ಕಳೆಯುತ್ತ ಪಶುಪ್ರಾಯರಾಗಿರುವ ಪ್ರಾಕೃತಮನುಷ್ಯರಿಗೆ ನಿನ್ನ ಸ್ಥಿತಿಯನ್ನು ಹೀಗೆಂದೂಹಿಸಿನೋಡುವುದಕ್ಕೂ ಶಕ್ಯವಲ್ಲ. “ನನ್ನ ನಡತೆಯು ಲೋಕವಿಪರೀತವಾದುದು” ವೆಂದು ಹೇಳಿದೆಯಲ್ಲವೆ? ನಿನ್ನನ್ನು ಅನು

ವರ್ತಿಸಿ ಸೇವಿಸತಕ್ಕವರ ನಡತೆಯೂ, ಲೋಕವಿಲಕ್ಷಣವಾಗಿಯೇ ಇರುವುದು. ಹೀಗಿರುವಾಗ ಅಪರಿಚ್ಛಿನ್ನನಾಗಿಯೂ, ಸರ್ಮೇಶ್ವರನಾಗಿಯೂ ಇರುವ ನಿನ್ನ ನಡತೆಯು ಲೋಕಮರ್ಯಾದೆಯನ್ನು ಮೀರಿರುವುದೆಂದು ಹೇಳಬೇಕಾದುದೇನು? “ನಾವು ಅಕಿಂಚನರೆಂದು ಹೇಳಿದೆಯಲ್ಲವೆ? ನಾಥಾ! ನೀನು ಹೊಂದಬೇಕಾದುದು ಕಿಂಚಿತ್ತಾದರೂ (ಸ್ವಲ್ಪಮಾತ್ರವೂ) ಇಲ್ಲದುದರಿಂದ ನೀನು ನಿಷ್ಕಿಂಚನನೆಂಬುದೂ ವಾಸ್ತವವೇ. ಲೋಕಪೂಜ್ಯರಾದ ಬ್ರಹ್ಮಾದಿಗಳೂ ಯಾವ ನಿನಗೆ ಪೂಜೆಯನ್ನರ್ಪಿಸುವರೋ, ಅಂತಹ ಸರ್ಮೇಶ್ವರನಾದ ನಿನ್ನ ಐಶ್ವರ್ಯಕ್ಕೆ ಕಡಿಮೆಯೇನಿರುವುದು? “ನಾವು ಬಡವರನ್ನೇ ಪ್ರೀತಿಸುವೆ” ನೆಂದು ನೀನು ಹೇಳಿದ ಮಾತೂ ನಿಜವೇ? ಏಕೆಂದರೆ, ಅನನ್ಯಪ್ರಯೋಜನರಾದ ಯೋಗಿಗಳನ್ನೇ ನೀನು ಪ್ರೀತಿಸುವೆ! ಕುಲ, ರೂಪ, ಭಾಗ್ಯ ಮೊದಲಾದುವುಗಳಿಂದ ಮದಾಂಧರಾಗಿರುವವರು ನಿನ್ನನ್ನು ನೆನೆಯಲಾರರು. ಅವರು ತಮ್ಮ ಇಂದ್ರಿಯಗಳನ್ನು ತೃಪ್ತಿಪಡಿಸುವುದರಲ್ಲಿಯೇ ನಿರತರಾಗಿರುವರು. “ಕುಲ, ರೂಪ, ಧನಾದಿಗಳಲ್ಲಿ ಅನುರೂಪರಾಗಿದ್ದಾಗಲೇ ವಿವಾಹವೂ, ಸ್ನೇಹವೂ ಶೋಭಿಸುವು” ದೆಂದು ಹೇಳಿದೆ! ನಾಥಾ! ನೀನೇ ಸಮಸ್ತ ಪುರುಷಾರ್ಥಸ್ವರೂಪನು. ಚತುರ್ವಿಧಪುರುಷಾರ್ಥ ನಿರ್ವಾಹಕನಾಗಿಯೂ, ಪೂರ್ಣಕಾಮನಾಗಿಯೂ, ನಿತ್ಯಾನಂದಸ್ವರೂಪನಾಗಿಯೂ ಇರುವ ನಿನಗೆ ಅಲ್ಪಸುಖಸಾಧಕಗಳಾದ, ಗೃಹಧನಾದಿಗಳಲ್ಲಿ ಆಸೆಯುಳ್ಳವರೊಡನೆ ಹೇಗೆತಾನೇ ಹೋಲಿಕೆಯುಂಟಾಗುವುದು? “ಹಾಗೆಯಾರೂ ನನಗೆ ಸಮಾನರಲ್ಲದುದರಿಂದಲೇ, ನಿನಗೂ, ನನಗೂ ವಿವಾಹ ಸಂಬಂಧವೂ ಸರಿಯಲ್ಲ” ವೆಂದು ಹೇಳುವೆಯೇನು? ನಾಥಾ! ನಾನು ನಿನಗೆಯಾವ ವಿಧದಲ್ಲಿಯೂ ಸಮಾನಳಲ್ಲವೆಂಬುದೇನೋ ನಿಜವೇ! ಆದರೆ ಈಗ ನಾನು ನಿನ್ನೊಡನೆ ಸಾಮ್ಯಬುದ್ಧಿಯಿಂದ ಬಂದವಳಲ್ಲ. ನಿನ್ನ ದಾಸ್ಯವನ್ನುದ್ದೇಶಿಸಿಯೇ ನಿನ್ನನ್ನಾಶ್ರಯಿಸಿರುವೆನು. ಯಾರು ನಿನ್ನ ದಾಸ್ಯದಲ್ಲಿಯೇ ಆಸೆಯುಳ್ಳವರಾಗಿ, ಬೇರೆ ಯಾವುದನ್ನೂ ಅಪೇಕ್ಷಿಸದಿರುವರೋ, ಅಂಥವರೇ ಲೋಕದಲ್ಲಿ ಧೀಮಂತರು. ಅಂತವರನ್ನು ಕೈಹಿಡಿದು ಉದ್ಧರಿಸಬೇಕಾದುದು ನಿನಗೂ ಉಚಿತವೇ! ಕೇವಲಭೋಗಾಸಕ್ತಿಯಿಂದ ನಿನ್ನನ್ನಾಶ್ರಯಿಸತಕ್ಕ ಪುರುಷರಿಗಾಗಲಿ, ಸ್ತ್ರೀಯರಿಗಾಗಲಿ, ನಿನ್ನ ಸಾಂಗತ್ಯವು ಫಲಕಾರಿಯಾಗದು. ಇದಲ್ಲದೆ “ಭಿಕ್ಷುಕರೇ ನನ್ನನ್ನು ಹೊಗಳುವರೇಹೊರತು ತ್ರೀಮಂತರು ನನ್ನನ್ನು ಲಕ್ಷ್ಯಮಾಡಲಾರರೆಂದು ಹೇಳಿದೆಯಲ್ಲವೆ? ಅದೂವಾಸ್ತವವೇ? ಕಾರ್ಯಸ್ವಭಾವವನ್ನು ಬಿಟ್ಟು, ಸರ್ವಭೂತಮಹೃತ್ತುಗಳಾಗಿರುವ ಯೋಗಿಗಳೇ ನಿನ್ನ ಪ್ರಭಾವವನ್ನು ತಿಳಿದು, ನಿನ್ನನ್ನು ಹೊಗಳುವರು. ನೀನು ಮೂರು



ಲೋಕಕ್ಕೂ ಆತ್ಮನೆಂದೂ, ಆಶ್ರಿತನೆಂದೂ, ಆಶ್ರಿತರಿಗೆ ನಿನ್ನನ್ನೇ ನೀನು ಕೊಡತಕ್ಕ ವನೆಂದೂ ಅವರು ಚೆನ್ನಾಗಿ ಬಲ್ಲರು. ಇದನ್ನು ತಿಳಿದೇ ಅವರು ನಿನ್ನ ಮಹಿಮೆಯನ್ನು ಕೊಂಡಾಡುವರು. ನಾಥಾ! ಆ ನಿನ್ನ ಮಹಿಮೆಯನ್ನು ನಾನೂ ಕೇಳಿಬಲ್ಲವಳಾದುದರಿಂದಲೇ, ಈಗ ನಿನ್ನನ್ನು ಆಶ್ರಯಿಸಿದೆನು. ನಿನ್ನ ಹುಬ್ಬಿ ನಾಟಗಳಿಂದ ನಡೆಯುತ್ತಿರುವ ಕಾಲಗತಿಯೆಂಬ ವೇಗಕ್ಕೆ ಸಿಕ್ಕಿ, ಆಗಾಗ ಆಶಾ ಭಂಗವನ್ನು ಹೊಂದುತ್ತಿರುವ ಬ್ರಹ್ಮೇಂದ್ರಾದಿಗಳನ್ನೂ ನಾನು ಲಕ್ಷ್ಯಮಾಡದೆ ನಿರಾಕರಿಸಿದೆನು. ಹೀಗಿರುವಾಗ ಅಲ್ಪರಾದ ಆ ಶಿಶುಪಾಲಾದಿಗಳನ್ನು ಕಣ್ಣೆತ್ತಿಯಾದರೂ ನೋಡುವೆನೆ? ಮತ್ತು ನೀನು ಆ ರಾಜರಿಗೆ ಹೆದರಿದವನೆಂದು ಹೇಳಿದೆಯಲ್ಲವೆ? ಇದೆಲ್ಲವೂ ನಿನ್ನ ನಟನವೇ ಹೊರತು ಬೇರೆಯಲ್ಲ. ಶಾರ್ಙ್ಗಧ್ವನಿನಿಯಿಂದಲೇ ಶತ್ಪುರಾಜರನ್ನೋಡಿಸಿ, ಸಿಂಹವು ಕ್ಷುದ್ರವ್ಯುಗಗಳನ್ನಟ್ಟಿ ತನ್ನ ಭಾಗವನ್ನು ಎತ್ತಿಕೊಂಡು ಓಡುವಂತೆ ನನ್ನನ್ನು ಇಲ್ಲಿಗೆ ಕರೆತಂದೆಯಲ್ಲವೆ? ಹೀಗಿರುವಾಗಲೂ ಆ ರಾಜರಿಗೆ ಭಯಪಟ್ಟು ಸಮುದ್ರಮಧ್ಯದಲ್ಲಿ ಸೇರಿದವನೆಂದು ಹೇಳಿದನಿನ್ನ ಮಾತುತಿಳುವಳಿಕೆಯಿಲ್ಲದ ಅಜ್ಜರಿಗಾದರೂ ಎಂದಿಗೂನಂಬುಗೆಯನ್ನು ಹುಟ್ಟಿಸಲಾರದು. “ಕುಲಶೀಲಗಳೊಂದನ್ನೂ ಹೀಗೆಂದು ನಿರ್ಣಯಿಸುವುದಕ್ಕಿಲ್ಲದ ನನ್ನನ್ನು ಕೈಹಿಡಿದ ಹೆಂಗಸರು ಕಷ್ಟಕ್ಕೊಳಗಾಗಬೇ” ಕೆಂದು ಹೇಳಿದೆಯಲ್ಲವೆ? ನಾಥಾ! ನಿನ್ನ ದಾಸ್ಯವನ್ನು ಪಡೆಯಬೇಕೆಂಬ ಅಭಿಲಾಷೆಯಿಂದಲವೇ ರಾಜಶ್ರೇಷ್ಠರೆನಿಸಿಕೊಂಡ ಪೃಥು, ಭರತ, ಯಯಾತಿ, ಗಯ, ಮೊದಲಾದವರೆಲ್ಲರೂ, ತಮ್ಮ ಸರ್ವೋತ್ತಮವಾದ ರಾಜ್ಯಾಧಿಪತ್ಯವನ್ನೂ ಬಿಟ್ಟು, ವನವನ್ನು ಪ್ರವೇಶಿಸಿ, ನಿನ್ನ ಪದವಿಯನ್ನು ಹುಡುಕಲಾರಂಭಿಸಿದರು ಈಗ ಅವರೆಲ್ಲರೂ, ಯಾವ ವಿಧವಾದ ಕಷ್ಟವನ್ನಾದರೂ ಅನುಭವಿಸುತ್ತಿರುವರೇನು! ಅವರೆಲ್ಲರೂ, ಈಗ ಸಂಸಾರಿಕವಾದ ಈ ಲೋಕವನ್ನು ಬಿಟ್ಟು ನಿನ್ನೊಡನೆ ಸಾಧಮ್ಯರೂಪವಾದ ಶಾಶ್ವತಸುಖದಲ್ಲಿರುವತಲ್ಲವೆ? ನಿನ್ನನ್ನು ಕೈಹಿಡಿದಮೇಲೆ ದುಃಖವೆಂಬುದೆಲ್ಲಿಯದು? ನಾಥಾ! ನನಗೆ ಅನುರೂಪನಾದ ಬೇರೆ ಯಾವನಾದರೂ ಕ್ಷತ್ರಿಯನನ್ನಾಶ್ರಯಿಸುವಂತೆ ಹೇಳಿದೆ. ಸಮಸ್ತ ಕಲ್ಯಾಣಗುಣಗಳಿಗೂ ಆಶ್ರಯವಾಗಿ, ಸಮಸ್ತಪುಣ್ಯಗಳಿಗೂ ಫಲರೂಪವಾಗಿ, ಲಕ್ಷ್ಮೀದೇವಿಗೆ ನಿವಾಸವಾಗಿರುವ ನಿನ್ನ ಪಾದಪದ್ಮಗಳನ್ನು ಬಿಟ್ಟು, ಮರಣಶೀಲರಾಗಿಯೂ, ಯಾವಾಗಲೂ, ಮಹಾಭಯದಲ್ಲಿ ಮಳುಗಿದವರಾಗಿಯೂ, ಇರುವ ಬೇರೆ ಪುರುಷರನ್ನು ನಾನು ಮನಸ್ಸಿನಿಂದಲಾದರೂ ಸ್ಮರಿಸುವೆನೆ? ವಿವೇಕವುಳ್ಳ ಯಾವ ಸ್ತ್ರೀಯೂ ಸ್ಮರಿಸಲಾರಳು. ಸರ್ವ ಲೋಕಾಧೀಶ್ವರನಾಗಿ ಸರ್ವಾಂತರಾತ್ಮನಾಗಿ, ಇಹಲೋಕ ಪರಲೋಕವೆರಡರ

ಲ್ಲಿಯೂ ಸುಖಪ್ರದನಾಗಿರುವ ನಿನಗಿಂತಲೂ ನನಗೆ ಅನುರೂಪನಾದವನು ಬೇರೆಯಾರುಂಟು? ನಾನು ನಿನ್ನನ್ನೇ ನಂಬಿರುವೆನು. ಜನ್ಮ ಜನ್ಮದಲ್ಲಿಯೂ ನಿನಗೆ ನಾನು ಸಹಧರ್ಮ ಚಾರಿಣಿಯಾಗಿರಬೇಕೆಂಬುದೇ ನನ್ನ ಕೋರಿಕೆ! ಸಮಸ್ತಪಾಪವನ್ನೂ ತನ್ನೂಲಕವಾದ ಸಂಸಾರವನ್ನೂ ನೀಗಿಸತಕ್ಕ ನಿನ್ನ ಪಾದಪದ್ಮಗಳೇ ನನಗೆ ಜನ್ಮ ಜನ್ಮಕ್ಕೂ ಆಶ್ರಯವಾಗಿರಲಿ! ನಾಥಾ! ಇದೇ ನನ್ನ ಪ್ರಾರ್ಥನೆ ಅನೇಕರಾಜಾಧಿರಾಜರು ನನ್ನನ್ನು ಕಾಮಿಸಿದರೆಂದು ಹೇಳಿದೆಯಲ್ಲವೆ? ಓ! ಅಚ್ಯುತಾ! ಯಾರ ಮನೆಗಳಲ್ಲಿ ಸ್ತ್ರೀಯರೇ ಸ್ವತಂತ್ರಾಧಿಕಾರವುಳ್ಳವರಾಗಿ, ತಮ್ಮ ಗಂಡಂದಿರನ್ನು ಕತ್ತೆಗಳಂತೆಯೂ, ಎತ್ತುಗಳಂತೆಯೂ, ನಾಯಿಗಳಂತೆಯೂ, ಬೆಕ್ಕುಗಳಂತೆಯೂ, ತಮ್ಮ ಸೇವಾಕಾರ್ಯದಲ್ಲಿ ಇರಿಸಿಕೊಂಡಿರುವರೋ, ಮತ್ತು ಯಾವ ಸ್ತ್ರೀಯರು ಬ್ರಹ್ಮರುದ್ರಾದಿಗಳ ಸಭೆಗಳಲ್ಲಿ ಕೀರ್ತಿಸಲ್ಪಡುವ ನಿನ್ನ ಕಥೆಗಳನ್ನು ಒಂದಾವರ್ತಿಯಾದರೂ ಕಿವಿಯಿಂದ ಕೇಳುವಭಾಗ್ಯಕ್ಕೆ ಪಾತ್ರರಲ್ಲವೋ, ಅಂತಹ ದುರ್ಭಾಗ್ಯಸ್ತ್ರೀಯರಿಗೆ ಆ ರಾಜರು ಪತಿಗಳಾಗಲಿ! ಓ, ದೇವಾ! ನಿನ್ನ ವಾದಾರವಿಂದಮಕರಂದವನ್ನು ಒಂದಾವರ್ತಿಯಾದರೂ ಅನುಭವಿಸದ ಸ್ತ್ರೀಯರು ಮಾತ್ರವೇ, ಇತರಪುರುಷರನ್ನು ತಮಗೆ ಪತಿಯೆಂಬ ಮೋಹಬುದ್ಧಿಯಿಂದ ಭಜಿಸಬೇಕಲ್ಲದೆ ಬೇರೆಯಲ್ಲ. ಹೊರಗೆ ಚರ್ಮ, ರಕ್ತ, ಮಾಂಸ, ಮೂಳೆ, ಕ್ರಿಮಿಗಳು, ಮಲಮೂತ್ರಗಳು ವಾತ, ಪಿತ್ತ, ಕಫ ಮೊದಲಾದುವುಗಳಿಂದ ತುಂಬಿ ಜೀವಚೈವವೆನಿಸಿಕೊಳ್ಳತಕ್ಕ ಪುರುಷ ಶರೀರವನ್ನು ತನಗೆ ಪತಿಯೆಂಬ ಭಾವದಿಂದ ಮೋಹಿಸುವುದು ಕೇವಲ ಮೌಢ್ಯವಲ್ಲವೆ? ಅಂತಹ ಪುರುಷಾಭಿಮಾನನ್ನು ಕೇವಲಮೌಢ್ಯಸ್ತ್ರೀಯರೇ ತನಗೆ ಕಾಂತನೆಂದು ತಿಳಿದು ಭಜಿಸುವರು. ನೀನು ಸಮಸ್ತವಿಷಯದಲ್ಲಿಯೂ ಉದಾಸೀನನೆಂದು ಹೇಳಿಕೊಂಡೆಯಲ್ಲವೆ? ಅದೂ ನ್ಯಾಯವೆ? ಪೂರ್ಣಕಾಮನಾಗಿ, ಆತ್ಮಾರಾಮನಾಗಿರುವ ನಿನಗೆ ಬೇರೆಯಾವುದರಲ್ಲಿ ತಾನೇ ಆಸೆಗೆ ಕಾರಣವುಂಟು. ನೀನು ನನ್ನ ವಿಷಯದಲ್ಲಿ ಕಾಮರಹಿತನಾಗಿದ್ದರೂ ನನಗೆ ನಿನ್ನ ಪಾದಸೇವೆಯಲ್ಲಿ ನಿತ್ಯವಾದ ಅನುರಾಗವಿರಲಿ! ನೀನು ವಾಸ್ತವದಲ್ಲಿ ಸಮಸ್ತ ಲೋಕಸುಖಗಳಲ್ಲಿಯೂ ಉದಾಸೀನನಾಗಿ, ಹೊರಗೆ ಮಾತ್ರ ಗೃಹಸ್ಥಧರ್ಮಗಳನ್ನು ಅಭಿನಯಿಸುತ್ತಿರುವೆಯಲ್ಲವೆ? ನನಗೂ ಹಾಗೆಯೇ ನಿನ್ನ ಪಾದಸೇವೆಯಲ್ಲಿಮಾತ್ರ ಅನುರಾಗವಿದ್ದರೆ ಸಾಕು. ಅದಕ್ಕಿಂತ ಹೆಚ್ಚಾಗಿ ಬೇರಿಸುಖವನ್ನು ನಾನೇನೂ ಆವೇಕ್ಷಿಸುವಹಾಗಿಲ್ಲ. ಓ ದೇವಾ! ಯಾವಾಗ ನೀನು ಈ ಜಗತ್ತನ್ನು ವೃದ್ಧಿಗೊಳಿಸುವುದಕ್ಕಾಗಿ ಸೃಷ್ಟಿಕಾರ್ಯಕ್ಕೆ ಸಾಧನವಾದ ರಜೋಗುಣವನ್ನು ಹೆಚ್ಚಾಗಿ ಸ್ವೀಕರಿಸಿ

ಸುವೆಯೋ, ಆಗ ಅದೇ ರಜೋಗುಣದ ಪ್ರಾಬಲ್ಯದಿಂದ ನನ್ನನ್ನು ಪ್ರೇಮ ಪೂರ್ವಕವಾಗಿ ನೋಡುವೆ. ಆ ನನ್ನ ನೋಟಕ್ಕಿಂತಲೂ ನನಗೆ ನೀನು ತೋರಿಸತಕ್ಕ ಅತಿಶಯವಾದ ಅನುಗ್ರಹವೇನುಂಟು? ಮಧುಸೂದನಾ! ನೀನು ನನ್ನನ್ನು ಕುರಿತು “ನಿನಗೆ ಅನುರೂಪನಾದ ಬೇರೆ ಯಾವನಾದರೂ ಪತಿಯನ್ನು ನೋಡಿಕೊಳ್ಳುವಂತೆ ಹೇಳಿದೆಯಲ್ಲವೆ! ಸಾಮಾನ್ಯ ಸ್ತ್ರೀಯರ ವಿಷಯದಲ್ಲಿ ಈ ವಾಕ್ಯವು ಸುಳ್ಳಲ್ಲವೆಂದೇ ನನಗೂ ತೋರುವುದು. ಕಾಶೀರಾಜ ಪುತ್ರಿಯಾದ ಅಂಬಿಕೆಗೆ ಕನ್ಯಾವಸ್ಥೆಯಲ್ಲಿಯೇ ಸಾಲ್ವನಲ್ಲಿ ದೃಢಾನುರಾಗವು ಹುಟ್ಟಿದಂತೆ, ಸಾಮಾನ್ಯವಾಗಿ ಕನ್ಯೆಯರಿಗೆ ಒಬ್ಬನೊಬ್ಬ ಪುರುಷನಲ್ಲಿ ಮನಸ್ಸು ಹುಟ್ಟುವುದು ಸಹಜವು. ವಿವಾಹವಾದ ಮೇಲೆಯೂ ಅಸತ್ಸ್ವಭಾವವುಳ್ಳ ಸ್ತ್ರೀಯರಿಗೆ ಹೊಸ ಹೊಸ ಪುರುಷರಲ್ಲಿ ಮನಸ್ಸು ಪ್ರವರ್ತಿಸುವುದೂ ಸಹಜವು. ಆದುದರಿಂದ ವಿವೇಕಿಯಾದವನು ಸ್ತ್ರೀಯರ ಸ್ವಭಾವವನ್ನು ಮೊದಲೇ ಪರೀಕ್ಷಿಸಿ ದುಷ್ಟಿಯಾದವಳನ್ನು ಮದುವೆಯಾಗಬಾರದು. ಹಾಗೆ ಸ್ತ್ರೀಸ್ವಭಾವವನ್ನು ಪರೀಕ್ಷಿಸದೆ ವಿವಾಹಮಾಡಿಕೊಂಡವನು, ಇಹಪರಸೌಖ್ಯಗಳೆರಡಕ್ಕೂ ಹೊರಗಾಗುವನು. ಅಂತಹ ಸ್ತ್ರೀಯರ ಕೋಟಿಯಲ್ಲಿ ನೀನು ನನ್ನನ್ನೂ ಸೇರಿಸಬಹುದೆ” ? ಎಂದಳು.

ಆಗ ಕೃಷ್ಣನು “ಓ ಸಾಧ್ವೀ! ರಾಜಪುತ್ರ! ನಿನ್ನ ಬಾಯಿಂದ ಈವಿಧವಾದ ಪ್ರಿಯವಾಕ್ಯಗಳನ್ನು ಕೇಳಬೇಕೆಂಬುದಕ್ಕಾಗಿಯೇ, ಪರಿಹಾಸ್ಯಕ್ಕಾಗಿ ನಾನು ಆ ಮಾತುಗಳನ್ನಾಡಿದೆನೇಹೋರತು ಬೇರೆಯಲ್ಲ. ನಾನು ಹೇಳಿದ ಒಂದೊಂದುಮಾತಿನ ತಾತ್ಪರ್ಯವನ್ನೂ ನೀನು ಗ್ರಹಿಸಿ, ನನ್ನ ಅಭಿಪ್ರಾಯಕ್ಕೆ ತಕ್ಕಂತೆ ಉತ್ತರವನ್ನು ಕೊಟ್ಟುದರಿಂದ, ನಾನು ಬಹಳಸಂತೋಷಪಟ್ಟೆನು. ನೀನು ಹೇಳಿದುದೆಲ್ಲವೂ ಸತ್ಯವು. ಓ ಮಾನಿನೀ! ಈಗ ನೀನು ನನ್ನ ಪಾದ ಸೇವೆ ಮೊದಲಾದ ಯಾವಯಾವ ಕೋರಿಕೆಗಳನ್ನು ಅಪೇಕ್ಷಿಸಿದೆಯೋ, ನನಗೆ ಏಕಾಂತಭಕ್ತಳಾದ ನಿನ್ನಲ್ಲಿ ಅವೆಲ್ಲವೂ ಈಗಾಗಲೇ ಸಿದ್ಧಿಸಿರುವುದು. ಈಗ ನೀನು ನನ್ನಲ್ಲಿ ಹೊಸದಾಗಿ ಕೇಳಬೇಕಾದುದಾಗಲಿ, ನಾನು ನಿನಗೆ ಹೊಸವಾಗಿ ಕೊಡತಕ್ಕುದಾಗಲಿ ಯಾವುದೊಂದೂ ಇರುವುದಿಲ್ಲ. ಆದರೆ ನಿನಗೆ ನನ್ನಲ್ಲಿ ರತಕ್ಕ ಪ್ರೇಮಾತಿಶಯವೂ, ಪಾತಿಪ್ರತ್ಯವೂ, ಈಗ ಲೋಕಕ್ಕೆ ಸ್ಪಷ್ಟವಾಗಿ ತಿಳಿಯುವಂತಾಯಿತು. ನಾನು ಆಡಬಾರದ ಮಾತುಗಳನ್ನಾಡಿ ನಿನ್ನನ್ನು ಧಿಕ್ಕರಿಸಿದರೂ, ನೀನು ಮನಸ್ಸು ಕಲಗದೆ ನನ್ನಲ್ಲಿ ದೃಢಭಕ್ತಿಯನ್ನೇ ತೋರಿ

ಸಿದೆ! ಲೋಕದಲ್ಲಿ ಯಾವಜನರು ಅಲ್ಪಸುಖಕ್ಕಾಸೆಪಟ್ಟು, ಅದರಿಂದ ಮನಸ್ಸು ಕಲಗಿ, ನಾನು ಮೋಕ್ಷಪ್ರದನಾಗಿರುವಾಗಲೂ, ದಾಂಪತ್ಯಸುಖಕ್ಕೆಮಾತ್ರವೇ ಆಸೆಪಟ್ಟು, ತಪಸ್ಸಿನಿಂದಲೂ, ವ್ರತಗಳಿಂದಲೂ ನನ್ನನ್ನು ಆರಾಧಿಸುವರೋ, ಅವರೆಲ್ಲರೂ ನನ್ನಮಾಯೆಯಿಂದ ಮೋಹಿತರೇಂದೇ ತಿಳಿ? ಮೋಕ್ಷಲಕ್ಷ್ಮಿಗೆ ಮುಖ್ಯಾಧಾರನಾಗಿರುವ ನನ್ನನ್ನು, ತಪಸ್ಸು ಮೊದಲಾದುವುಗಳಿಂದ ಪ್ರಸನ್ನ ನನ್ನಾಗಿ ಮಾಡಿಕೊಂಡಮೇಲೆಯೂ, ಯಾರು, ನನ್ನಿಂದ ಪಡೆಯಬಹುದಾದ ಆ ಉತ್ತಮವುರುಷಾರ್ಥವನ್ನು ಬಿಟ್ಟು, ಅಲ್ಪಸುಖವನ್ನು ಕೋರುವರೋ, ಅಂಥವರವನ್ನು ಮಂದಭಾಗ್ಯರೆಂದು ಹೇಳುವುದರಲ್ಲಿ ಸಂದೇಹವೇನಿದೆ! ಲೌಕಿಕಗಳಾದ ಸುಖಗಳೆಲ್ಲವೂ ಅತ್ಯಲ್ಪಗಳು! ನರಕದಲ್ಲಿಯೂ ಅಂತವುಗಳನ್ನು ಭವಿಸಬಹುದು. ಅದುದರಿಂದ ದಾಂಪತ್ಯಸುಖವನ್ನು ನರಕವೆಂದೇ ಹೇಳಬಹುದು. ಓ ಗೃಹೇಶ್ವರೇ! ನೀನು ಸಂಸಾರವಿಮೋಚನಕ್ಕೆ ಕಾರಣವಾದ, ನಿಷ್ಕಾಮವಾದ ಅನುವೃತ್ತಿಯನ್ನು ತೋರಿಸಿದೆಯಲ್ಲವೆ? ಇದು ನಿನಗೆ ದೈವಾನುಗ್ರಹವಿಂದುಂಟಾದುದೆಂದು ತಿಳಿ! ಇದು ಪುಣ್ಯಪರಿಪಾಕವಿಲ್ಲದ ಅಲ್ಪಜನರಿಗೆ ಎಂದೆಂದಿಗೂ ಸಿದ್ಧಿಸಲಾರದು! ಕೇವಲ ಇಂದ್ರಿಯತ್ಯಪ್ತಿಪರಾಯಣರಾಗಿ, ತಮ್ಮ ಹಾವಭಾವವಿಲಾಸಗಳಿಂದ ಪತಿಯನ್ನು ವಂಚಿಸುವ ಸ್ವಭಾವವುಳ್ಳ ಸಾಮಾನ್ಯಸ್ತ್ರೀಯರಿಗೆ, ಇದು ಸ್ವಪ್ನದಲ್ಲಿಯೂ ಸಾಧ್ಯವಲ್ಲವೆಂಬುದನ್ನು ಹೇಳಬೇಕಾದುದೇನು? ಓ ಮಾನಿನೀ! ಮುಖ್ಯವಾಗಿ ಒಂದೇ ಮಾತಿನಲ್ಲಿ ಹೇಳುವೆನು ಕೇಳು! ಕುಟುಂಬಗಳಲ್ಲಿ ನಿನ್ನಂತೆ ಪತಿಪರಾಯಣೆಯಾದ ಸ್ತ್ರೀಯನ್ನು ಇದುವರೆಗೆ ನಾನು ಕಂಡುಕೇಳಿದುದಿಲ್ಲ! ಇದಕ್ಕೆ ಬೇರೆ ನಿದರ್ಶನವೇಕೆ! ನಿನ್ನ ವಿವಾಹಕಾಲದಲ್ಲಿ ಎಷ್ಟೋಮಂದಿ ರಾಜಾಧಿರಾಜರು ನಿನ್ನನ್ನು ತಾವಾಗಿ ಮೋಹಿಸಿಬಂದರೂ, ಅವರೆಲ್ಲರನ್ನೂ ಆನಾದರಿಸಿ, ಬ್ರಾಹ್ಮಣೋತ್ತಮನ ಮೂಲಕವಾಗಿ ನನಗೆ ರಹಸ್ಯಸಂದೇಶವನ್ನು ಹೇಳಿಕಳುಹಿಸಿದೆಯಲ್ಲವೆ? ಅದೂ ಹಾಗಿರಲಿ! ನಾನು ನಿನ್ನಣ್ಣನನ್ನು ಯುದ್ಧದಲ್ಲಿ ಪರಾಭವಿಸಿದೆನು! ಅವನಿಗೆ ವೈರೂಪ್ಯವನ್ನೂ ಉಂಟುಮಾಡಿದೆನು! ಅನಿರುದ್ಧನವಿವಾಹಕಾಲದಲ್ಲಿ ನಡೆದ ದ್ಯೂತ ಸಭೆಯಲ್ಲಿ, ಅವನ ಪ್ರಾಣವನ್ನೂ ನೀಗಿಸಿವೆವು. ಇವೆಲ್ಲವನ್ನೂ ನೋಡುತ್ತಿ

ದ್ವಾಗಲೂ ನೀನು, ಮನಸ್ಸಿನ ದುಃಖವನ್ನು ಹೊರಕ್ಕೆ ಕಾಣಿಸದೆ, ನನ್ನ ಮನಸ್ಸಿಗೆ ಏನಾದರೂ ಅಸಮಾಧಾನವುಂಟಾಗುವುದೆಂಬ ಭಯದಿಂದ ಸಮ್ಮಂದಿಯಲ್ಲವೆ! ಇದೇ ನಿನಗೆ ನನ್ನಲ್ಲಿರುವ ಪ್ರೇಮದ ಪರಾಕಾಷ್ಠೆಯನ್ನು ತೋರಿಸುವುದು. ಈ ವಿಧವಾದ ನಿನ್ನ ಪ್ರೇಮವೇ ನನ್ನನ್ನು ನಿನಗೆ ವಶಮಾಡಿರುವುದು. ಇದಲ್ಲದೆ ಹಿಂದೆ ನೀನು ಬ್ರಾಹ್ಮಣನಮೂಲಕವಾಗಿ ನನಗೆ ಸಂದೇಶವನ್ನು ಹೇಳಿಕಳುಹಿಸಿದಾಗ, ನಾನು ಅದಕ್ಕೆ ಸಮ್ಮತಿಸದ ಪಕ್ಷದಲ್ಲಿ ಪ್ರಾಣವನ್ನೇ ನೀಗಿಬಿಡುವುದಾಗಿ ಸೂಚಿಸಿದೆ! ನಾನು ಹೊರಟುಬರುವುದಕ್ಕೆ ಒಂದೆರಡು ನಿಮಿಷಗಳು ವಿಳಂಬವಾದುದನ್ನು ನೋಡಿ ಸಹಿಸಲಾರದೆ, ಈ ಜಗತ್ತನ್ನೇ ಶೂನ್ಯವಾದಂತೆ ಭಾವಿಸಿ, ಪ್ರಾಣತ್ಯಾಗಕ್ಕೂ ಯತ್ನಿಸುತ್ತಿದ್ದೆಯಲ್ಲವೆ! ಈ ನಿನ್ನ ಪ್ರೇಮಕ್ಕೆ ನಾನು ಯಾವ ವಿಧವಾದ ಪ್ರತಿಫಲವನ್ನೂ ತೋರಿಸಲಾರೆನು. ಈ ವಿಷಯದಲ್ಲಿ ನನ್ನ ಮನಃಪೂರ್ವಕವಾದ ಸಂತೋಷವನ್ನು ತೋರಿಸುವುದೊಂದೇ, ನಾನು ನಿನಗೆ ಕೊಡುವ ಪ್ರತಿಫಲವು. ಹೀಗೆಂದು ಕೃಷ್ಣನು ವಿನೋದ ಸಲ್ಲಾಪಗಳಿಂದ ರುಕ್ಮಿಣಿಯನ್ನು ಸಂತೋಷಗೊಳಿಸುತ್ತ, ತಾನು ಆತ್ಮಾರಾಮನಾಗಿದ್ದರೂ, ಮನುಷ್ಯಲೀಲೆಯನ್ನು ನಟಿಸುವುದಕ್ಕಾಗಿ, ಲಕ್ಷ್ಮೀಶಭೂತೆಯಾದ, ಅಕೆಯೊಡನೆ ಕುಟುಂಬ ಭೋಗಗಳನ್ನು ಅನುಭವಿಸುತ್ತಿದ್ದನು. ಹಾಗೆಯೇ ಲೋಕನಾಥನಾದ ಆ ಭಗವಂತನು, ತನ್ನನ್ನು ಮೋಹದಿಂದ ವರಿಸಿದ ಇತರ ಸ್ತ್ರೀಯರ ಮನೆಗಳಲ್ಲಿಯೂ ಇದ್ದು, ಗೃಹಸ್ಥಾಶ್ರಮಿಯಂತೆ ಗೃಹಧರ್ಮಗಳನ್ನು ನಡಿಸುತ್ತಿದ್ದನು,

ಇದು ಅರುವತ್ತನೆಯ ಅಧ್ಯಾಯವು.

{ ಶ್ರೀ ಕೃಷ್ಣನು ತನ್ನ ಹದಿನಾರುಸಾವಿರಮಂದಿ ಸ್ತ್ರೀ  
 ಯರನ್ನೂ ಸಮಾನುರಾಗದಿಂದ ಮೋಹ  
 ಗೊಳಿಸಿ ಸಂತೋಷಪಡಿಸಿದುದು. }

ಓ ಪರೀಕ್ಷಿದ್ರಾಜಾ! ಕೃಷ್ಣನು ತನ್ನಲ್ಲಿ ಮೋಹಿಸಿ ಬಂದ ಹದಿನಾರು  
 ಸಾವಿರಮಂದಿ ಸ್ತ್ರೀಯರನ್ನೂ ಸಮಾನುರಾಗದಿಂದ ಸಂತೋಷಪಡಿಸುತ್ತಿದ್ದನು.  
 ಒಬ್ಬೊಬ್ಬರಿಗೂ ಹತ್ತುಮಂದಿಮಕ್ಕಳು ಜನಿಸಿದರು. ಆ ಕುಮಾರರೆಲ್ಲರೂ  
 ಗುಣ, ಶೀಲ, ಸೌಭಾಗ್ಯಗಳಿಂದ ತಮ್ಮ ತಂದೆಯಾದ ಕೃಷ್ಣನನ್ನೇ ಹೋಲುತ್ತಿ  
 ದ್ದರು. ಆ ಹದಿನಾರುಸಾವಿರಮಂದಿ ರಾಜಕುಮಾರಿಯರೂ ಬೇರೆಬೇರೆ ಅರಮನೆ  
 ಯಲ್ಲಿರುತ್ತಿದ್ದರೂ, ಕೃಷ್ಣನು, ಅವರೊಬ್ಬೊಬ್ಬರ ಮನೆಯಲ್ಲಿಯೂ ಯಾವಾಗಲೂ  
 ಇದ್ದಂತೆ ತನ್ನ ಮಾಯೆಯಿಂದ ಅವರನ್ನು ಮೋಹಗೊಳಿಸುತ್ತಿದ್ದನು. ಅವರೊಬ್ಬೊ  
 ಬ್ಬರಿಗೂ, ಕೃಷ್ಣನಿಗೆ ತನ್ನಂತೆ ಪ್ರಿಯೆಯಿಲ್ಲವೆಂಬ ಭಾವವು ಹುಟ್ಟಿತು. ಆ ಸ್ತ್ರೀಯ  
 ರೊಬ್ಬೊಬ್ಬರೂ, ತಮ್ಮ ಸೌಂದರ್ಯದಿಂದ ಕೃಷ್ಣನನ್ನೂ ತಾವು ಮೋಹಪರ  
 ವಶನನ್ನಾಗಿ ಮಾಡಿಬಿಟ್ಟಂತೆ ಹೆಮ್ಮೆಗೊಂಡಿದ್ದರು. ಆದರೇನು? ಸ್ವರೂಪ ಸ್ವಭಾವ  
 ಗಳಲ್ಲಿ ಕಂಡುಕೊಂಡಿಲ್ಲದೆ, ಪರಿಪೂರ್ಣನಾದ ಆ ಶ್ರೀ ಕೃಷ್ಣನ ಮುಖಕಮಲ  
 ವನ್ನೂ, ಆತನ ಆಜಾನುಬಾಹುಗಳನ್ನೂ, ಮಂದಹಾಸವಿಶಿಷ್ಟವಾದ ಮುಖ  
 ವನ್ನೂ, ಪ್ರಸನ್ನದೃಷ್ಟಿಯನ್ನೂ ನೋಡಿ, ಆತನ ಸರಸಸಲ್ಲಾಪಾದಿಗಳಿಗೆ ತಾವು  
 ಮೈಮರೆತು ಮರುಳಾಗುತ್ತಿದ್ದರೇಕೊರತು, ತಮ್ಮ ಹಾವಭಾವವಿಲಾಸಗಳಿಂದ  
 ಆತನ ಮನಸ್ಸನ್ನು ಜಯಿಸಲಾರದೆ ಹೋದರು. ಆ ಹದಿನಾರುಸಾವಿರಮಂದಿ  
 ಸ್ತ್ರೀಯರೂ ಮನ್ಮಥಬಾಣದಂತೆ ಮೋಹಜನಕವಾದ ತಮ್ಮ ಮಂದಹಾಸಗಳಿಂ  
 ದಾಗಲಿ, ಕಟಾಕ್ಷಸೌಂದರ್ಯದಿಂದಾಗಲಿ, ಹುಬ್ಬಿನಾಟಗಳಿಂದಾಗಲಿ, ಶೃಂಗಾರ  
 ಸೂಚಕಗಳಾದ ಅಂಗಸಂಜ್ಞೆಗಳಿಂದಾಗಲಿ, ಕಾಮಶಾಸ್ತ್ರ ಪ್ರಸಿದ್ಧಗಳಾದ ಬೇರೆ  
 ಯಾವವಿಧದಿಂದಾಗಲಿ, ಆ ಕೃಷ್ಣನ ಮನಸ್ಸನ್ನು ಕದಲಿಸಲು ಸಮರ್ಥರಾಗಲಿಲ್ಲ.  
 ಹೀಗೆ ಆ ರಾಜಕುಮಾರಿಯರು, ಬ್ರಹ್ಮಾದಿದೇವತೆಗಳೂ ಯಾವನ ನಿಜವನ್ನು  
 ಕಾಣಲಾರರೋ, ಅಂತಹಲಕ್ಷ್ಮೀಪತಿಯಾದ ಶ್ರೀಹರಿಯನ್ನೇ ತಮಗೆ ಪತಿಯ  
 ನ್ನಾಗಿ ಪಡೆದು, ಆತನು ಎಡೆಬಿಡದೆ ತಮ್ಮ ಬಳಿಯಲ್ಲಿದ್ದು ತಮ್ಮನ್ನು ನಾನಾವಿಧ  
 ವಾದ ಅನುರಾಗಚೇಷ್ಟೆಗಳಿಂದ ಸಂತೋಷಪಡಿಸುತ್ತಿರುವುದನ್ನು ನೋಡಿ ಪರಮಾ  
 ನಂದಭರಿತರಾಗಿ, ತಮ್ಮಲ್ಲಿ ಬೇರೆಬೇರೆ ನೂರಾರುಮಂದಿ ದಾಸಿಯರಿದ್ದರೂ  
 ಕೃಷ್ಣನಲ್ಲಿ ತಮಗಿರುವ ಪ್ರೇಮದಿಂದ, ಅವರು ತಮ್ಮ ಕೈಯಿಂದಲೇ ಉಪ  
 ಚರಿಸುತ್ತಿದ್ದರು. ಕೃಷ್ಣನನ್ನು ಕಂಡೊಡನೆ ಪ್ರತ್ಯುತ್ಥಾನವಾಡುವುದು! ಆಸನ

వన్ను తందిడువుదు! ఆఘోసాద్యాదిగళన్ను కేణువుదు! తాంబూల వన్ను ముడిసికేణువుదు! బళికియన్ను రిసువుదు! బిళిసువుదు! గంధ పుష్పగళిందలంకరిసువుదు! తల బాళువుదు! తాసిగేణువుదు! అభంగననాదిసువుదు! అపకారగళన్ను తందిడువుదు! ఇవే వేదలద శేణావృత్తిగళింద అవనన్ను సంతోషపడిసుత్తిదరు. ఓ రాజా! మేలే ఠేళిద ఠదినారు సావిరమంది స్త్రీయరిగూ బేరేబేరియాగ ఠత్తుమంది పుత్రరంఠే జనిసిదరేందు ఠేళిదేనల్లనే? ఆస్త్రీయరల్లి ఎంటు మందినాత్మ ప్రముఖరేనిసిదుదరింద, ఈ ఆష్టమఠిషయరల్లి ఠుట్టిద కువారర ఠేస రన్ను మాత్ర ఠేళువేను కేళు.

రుక్మిణీయల్లి, ప్రద్యున్న, జారుదేష్ట, సుదేష్ట, జారుదేఠ, సుజారు, జారుగుప్ట, భద్రజారు, జారుజంద్ర, అఠిజారు, జారు మంతరేంబ ఠత్తుమంది పుత్రరు ఠుట్టిదరు. సత్కథామేయల్లి, భాను, సుభాను, స్వభాను, ప్రభాను, భానుమంత, జంద్రభాను, బృఠద్భాను, అఠిభాను, శ్రీభాను, ప్రఠిభానువేంబ ఠత్తుమంది ముక్కళాదరు. జాంబ వఠిగే, సాంబ, సుమిత్ర, పురుజిత్తు, శఠజిత్తు, సఠసృజిత్తు, విజయ, జిత్ర కేళు, వసుమంత, ద్రవిణ, క్రతుగళేంబ ఠత్తుమంది పుత్రరాదరు. నాగ్న జిఠియేంబవళల్లి, భాను, జంద్ర, ఆశ్వసేన, జిత్రగు, వేగవంత, వృష, అసు, శంకు, వసు, ధృఠియేంబ ఠత్తుమంది ముక్కళాదరు. కాళింది యేంబవళల్లి, శ్రుఠి, కవి, వృష, విర, సుబాఠు, భద్ర, (ఎకల) శాంఠి, దఠ, పుణ్ణమాస, సోణుకరేంబ ఠత్తుమంది ముక్కళాదరు. లక్ష్మణి యేంబవళల్లి, ప్రజంఘ, గాత్రనాన్, సింఠ, బల, ప్రబల, అూర్ఠ్యగ, మఠాశక్తి, సఠ, ఓజస్సు, అపరాజిఠరేంబవరు జనిసిదరు. మిత్రవిందేయల్లి, వృక, అకఠ, అనిల, గృఢ, బఠ్కన్న, అన్నాద, మఠాశ, పవన, వఠ్ఠి, క్షుఢియేంబవరు జనిసిదరు. భఢ్రయేంబవళల్లి, సంగ్రామజిత్తు, బృఠ క్షేణ, శూర, ప్రఠణ, ఆరిజిత్తు, జయ, సుభద్ర, వామ, ఆయుస్సు, సత్క కరేంబవరు ఠుట్టిదరు. ఠిగేయే ఇఠరస్త్రీయరిగూ ఠత్తుమంది కువార రంఠే జనిసిదరు. బలరామన పఠ్ఠియాద-రేణిఠియల్లియూ, దిఠ్ఠిమంత, తామ్రపత్ర, ముంకాదవరు ఠుట్టిదరు, ఠిందే ఠేళిద కువారరల్లి ఠద్రున్ను నేంబవనిగే, రుక్మవఠియేంబ భార్యయల్లి మఠాబలాఢ్ఢనాద

ಅನಿರುದ್ಧನೆಂಬ ಮಗನಾದನು. ಪ್ರದ್ಯುಮ್ನನ ಪತ್ನಿಯಾದ ರುಕ್ಮವತಿಯೆಂಬವಳು ರುಕ್ಮಿಯ ಮಗಳು. ಈ ದಂಪತಿಗಳಿಬ್ಬರೂ ಭೋಜಕಟವೆಂಬ ಪಟ್ಟಣದಲ್ಲಿ ವಾಸಿಸುತ್ತಿದ್ದರು. ಪ್ರದ್ಯುಮ್ನನಿಗೆ ಮಾತ್ರವಲ್ಲದೆ ಕೃಷ್ಣನ ಬೇರೆಬೇರೆ ಅನೇಕಪುತ್ರರು ಜನಿಸಿ, ಅವರ ಸಂತಾನಗಳೆಲ್ಲವೂ ಪುತ್ರಪೌತ್ರಪರಂಪರೆಯಾಗಿ ವಿಸ್ತರಿಸುತ್ತ ಬಂದಿತು. ಕೃಷ್ಣನ ಹದಿನಾರುಸಾವಿರಮಂದಿ ಸ್ತ್ರೀಯರೂ ಸಂತಾನಸಮೃದ್ಧಿಯಿಂದ ಶೋಭಿಸುತ್ತಿದ್ದರು” ಎಂದನು. ಈ ನಡುವೆ ಪರೀಕ್ಷಿದ್ರಾಜನು ಶುಕಮುನಿಯನ್ನು ಕುರಿತು ‘ಓ ಮುನೀಂದ್ರಾ! ರುಕ್ಮಿಯೆಂಬವನು ಕೃಷ್ಣನಲ್ಲಿ ಆಜನ್ಮದ್ವೇಷವನ್ನು ಬೆಳೆಸುತ್ತಿದ್ದವನಲ್ಲವೆ! ಆತನು ತನ್ನ ವೈರಿಯಾದ ಕೃಷ್ಣನ ಮಗನಿಗೆ ತನ್ನ ಮಗಳನ್ನು ಕೊಟ್ಟು ವಿವಾಹಮಾಡಿದುದು ಹೇಗೆ! ಆ ರುಕ್ಮಿಯು ಕೃಷ್ಣನಿಂದ ಅವಮಾನಿತನಾಗಿ, ಅವನನ್ನು ಕೊಲ್ಲುವುದಕ್ಕೂ ಅವಕಾಶವನ್ನು ಹುಡುಕುತ್ತಿದ್ದವನಲ್ಲವೆ? ಅಂತವನು ಕೃಷ್ಣನೊಡನೆ ಸಂಬಂಧವನ್ನು ಬೆಳೆಸಿದನೆಂದರೆ, ನನಗೆ ಅಚ್ಚರ್ಯವಾಗಿರುವುದು. ಇದರ ರಹಸ್ಯವೇನೆಂಬುದನ್ನು ನನಗೆ ತಿಳಿಸಬೇಕು. ನಿಮ್ಮಂತಹ ಯೋಗಿಗಳು ಯೋಗದೃಷ್ಟಿಯಿಂದಲೇ ಭೂತಭವಿತ್ಯಾದ್ಯರ್ಥಮಾನಗಳೆಲ್ಲವನ್ನೂ ತಿಳಿಯಬಲ್ಲವರು. ಇಂದ್ರಿಯಗೋಚರಗಳಲ್ಲದ ಪರೋಕ್ಷವಿಷಯಗಳನ್ನೂ ನೀವು ಸಾಕ್ಷಾತ್ಕರಿಸಬಲ್ಲವರು. ಅದುದರಿಂದ ಪರಸ್ಪರವೈರಿಗಳಲ್ಲಿ ವಿವಾಹಸಂಬಂಧವು ಹೇಗೆ ಬೆಳೆಯಿತೆಂಬ ವೃತ್ತಾಂತವನ್ನು ನನಗೆ ತಿಳಿಸಬೇಕು” ಎಂದುಕೇಳಲು, ಅದಕ್ಕಾ ಶುಕಮುನಿಯು, “ರಾಜಾ! ಕೇಳು! ಕೃಷ್ಣನಿಂದ ಅವಮಾನಿತನಾದ ರುಕ್ಮಿಯು, ಆತನಲ್ಲಿ ಬದ್ಧದ್ವೇಷವನ್ನು ತೋರಿಸುತ್ತಿದ್ದರೂ, ತನ್ನ ತಂಗಿಯಾದ ರುಕ್ಮಿಣಿಯ ಮನಸ್ಸನ್ನು ನೋಯಿಸಬಾರದೆಂಬ ದಾಕ್ಷಿಣ್ಯಕ್ಕಾಗಿ ಅವಳ ಮಗನಾದ ಪ್ರದ್ಯುಮ್ನನಿಗೆ ತನ್ನ ಮಗಳನ್ನು ವಿವಾಹಮಾಡಿಕೊಟ್ಟನು. ಆಗಲೂ ರುಕ್ಮಿಯು ತಾನಾಗಿ ಪ್ರದ್ಯುಮ್ನನಿಗೆ ತನ್ನ ಮಗಳನ್ನು ಕೊಟ್ಟವನಲ್ಲ. ಆ ವಿವಾಹವು ನಡೆದ ರೀತಿಯೇ ಬೇರೆ! ಆ ರುಕ್ಮವತಿಯು ಸ್ವಯಂವರಕ್ಕಾಗಿ ಬಹಳಮಂದಿ ರಾಜರು ಬಂದು ನೆರೆದಿದ್ದರು. ಆದರೆ ರುಕ್ಮವತಿಗೂ, ಪ್ರದ್ಯುಮ್ನನಿಗೂ ಮೊದಲಿಂದಲೂ ಅನ್ಯೋನಾನುರಾಗವು ಹುಟ್ಟಿದ್ದಿತು. (ಕೃಷ್ಣನು ರುಕ್ಮಿಣಿಯನ್ನು ವರಿಸಿದಂತೆಯೇ) ಪ್ರದ್ಯುಮ್ನನೂಕೂಡ ಆ ಸ್ವಯಂವರಕಾಲದಲ್ಲಿ ರಥಮಾತ್ರ ಸಹಾಯನಾಗಿಬಂದು ಅಲ್ಲಿದ್ದ ಇತರರಾಜರೆಲ್ಲರನ್ನೂ ಜಯಿಸಿ, ಆ ಕನ್ಯೆಯನ್ನು ಪಹರಿಸಿಕೊಂಡು ಹೋದನು. ರುಕ್ಮಿಗೆ ಈ ವಿವಾಹವು ಸಮೃತವಲ್ಲದಿದ್ದರೂ, ಮಿಂಚಿಹೋದ ಕಾರ್ಯಕ್ಕೆ ಅಡ್ಡಿಮಾಡಲಾರದೆ, ತನ್ನ ತಂಗಿಯಾದ ರುಕ್ಮಿಣಿಗೂ ಅದು ಸಮೃತವಾಗಿರುವುದನ್ನು ತಿಳಿದು, ಸುಮ್ಮನಿದ್ದನು. ಕೃಷ್ಣ



ಭಾರ್ಯೆಯರಲ್ಲಿ ಗಂಡುಮಕ್ಕಳುಮಾತ್ರವೇ ಅಲ್ಲದೆ, ಒಬ್ಬೊಬ್ಬಳಲ್ಲಿ ಒಂದೊಂದು ಕನ್ಯಾಶಿಶುವೂ ಜನಿಸಿತು. ಆ ಕನ್ಯೆಯರಲ್ಲಿ ರುಕ್ಮಿಣಿಯ ಮಗಳಾದ ಚಾರುಮತಿಯೆಂಬವಳನ್ನು ಕೃತವರ್ಮನ ಮಗನು ವರಿಸಿದನು. ರುಕ್ಮಿಣಿಯೂ, ಕೃಷ್ಣನಿಗೂ ಬದ್ಧವೈರವಿದ್ದರೂ, ಆ ರುಕ್ಮಿಣಿಯ ಕೃಷ್ಣರಿಗೆ ಹಿಂದೆ ಹೇಳಿದುದೊಂದಲ್ಲದೆ ಮತ್ತೊಂದು ವಿಧವಾದ ಬಾಂಧವ್ಯವೂ ಬೆಳೆಯಿತು. ರುಕ್ಮಿಯು ತನ್ನ ದೌಹಿತ್ರನಾದ ಅನಿರುದ್ಧನಿಗೆ, ತನ್ನ ಪೌತ್ರಿಯಾದ ರೋಚನಿಯೆಂಬವಳನ್ನು ಕೊಟ್ಟು ವಿವಾಹಮಾಡಿಸಿದನು. ಇದೂ ತನ್ನ ತಂಗಿಯಾದ ರುಕ್ಮಿಣಿಯ ನಿರ್ಬಂಧಕ್ಕಾಗಿಯೇಹೋರತು ಮನಃಪೂರ್ವಕವಾಗಿ ನಡೆದುದಲ್ಲ ಶತ್ರುಗಳಲ್ಲಿ ಪವಸ್ವರಬಾಂಧವ್ಯವೂ, ಭೋಜನಪ್ರತಿಭೋಜನಗಳೂ ಯುಕ್ತವಲ್ಲವೆಂಬ ಅಂಶವನ್ನು ರುಕ್ಮಿಯು ಚೆನ್ನಾಗಿ ಬಲ್ಲವನಾಗಿದ್ದರೂ, ಅವನಿಗೆ ತನ್ನ ತಂಗಿಯಲ್ಲಿದ್ದ ಪ್ರೇಮಪಾಶವು ಅಂತಹ ಸಂಬಂಧಕ್ಕೂ ಸಮ್ಮತಿಸುವಂತೆ ಮಾಡಿತು. ಲೋಕವಿರುದ್ಧವಾದ ಈ ಸಂಬಂಧಕ್ಕೆ ತಕ್ಕ ಫಲವು ಕಾಣದೆ ಹೋಗಲಿಲ್ಲ. ಆ ಸಂಗತಿಯನ್ನೂ ತಿಳಿಸುವೆನು ಕೇಳು! ಅನಿರುದ್ಧನ ವಿವಾಹವು ನಡೆದು ಹೋದಮೇಲೆ, ಆದಕ್ಕಾಗಿ ಅಲ್ಲಿ ಬಂದಿದ್ದ ಕಳಿಂಗನೇ ಮೊದಲಾದ ಕೆಲವುಮಂದಿ ದುಷ್ಟರಾಜರು, ಬಲಗರ್ವಿತರಾಗಿ, ರುಕ್ಮಿಗೆ ಹೀಗೆಂದು ದುರ್ಬೋಧನೆಯನ್ನು ಮಾಡತೊಡಗಿದರು. “ಅಯ್ಯಾ! ಮಿತ್ರನೇ! ನೀನು ವಿಧಿಯಿಲ್ಲದೆ ನಿನ್ನ ಶತ್ರುಗಳೊಡನೆ ಬಾಂಧವ್ಯವನ್ನಂತೂ ಬೆಳೆಸಿದುದಾಯಿತು. ಆದರೇನು? ಈಗಲೂ ಚಿಂತೆಯಿಲ್ಲ! ಉಪಾಯದಿಂದ ಈಗಲೂ ನೀನು ನಿನ್ನ ವೈರಿಯಾದ ಬಲರಾಮನಿಗೆ ತಕ್ಕ ಪ್ರತಿಕ್ರಿಯೆಯನ್ನು ಮಾಡಬಹುದು. ಅವನಿಗೆ ದ್ಯೂತದಲ್ಲಿ ಪರಿಶ್ರಮವಿಲ್ಲ! ಆದರೂ ಅವನಿಗೆ ಜೂಜಾಡಬೇಕೆಂಬ ಆಸೆಯೇನೋ ಅಪಾರವಾಗಿರುವುದು. ಆದುದರಿಂದ ನೀನು ಅಕ್ಷದ್ಯೂತದಲ್ಲಿ ಅವನನ್ನು ಸೋಲಿಸಿ ಅವನ ಸರ್ವಸ್ವವನ್ನೂ ಅಪಹರಿಸಿಬಿಡು” ಎಂದರು. ಅದರಂತೆಯೇ ರುಕ್ಮಿಯು ಬಲರಾಮನನ್ನು ಉಪಾಯದಿಂದ ಜೂಜಾಡುವುದಕ್ಕೆ ಪ್ರೋತ್ಸಾಹಿಸಿದನು. ಒಂದೊಂದಾಟದಲ್ಲಿಯೂ ಬಲರಾಮನಿಗೆ ಪರಾಜಯವುಂಟಾಯಿತು. ಆಗ ಬಲರಾಮನು, ಹಟದಿಂದಲೂ, ಕೋಪದಿಂದಲೂ ಮೊದಲು ನೂರು, ಆಮೇಲೆ ಹತ್ತುಸಾವಿರವರಹಗಳಂತೆ ಮೇಲೆಮೇಲೆ ಹಣವನ್ನೊಡ್ಡಿ, ಮೊದಮೊದಲು ತಾನು ಗೆದ್ದರೂ, ಕೊನೆಗೆ ಅವೆಲ್ಲವನ್ನೂ ಸೋತು ಬಿಟ್ಟನು. ಆಗ ಸವಿೂಪದಲ್ಲಿದ್ದ ಕಳಿಂಗನು ಬಲರಾಮನನ್ನು ನೋಡಿ ಹದಿನಾರುಹಲ್ಲುಗಳೂ ಕಾಣುವಂತೆ ಅಟ್ಟಹಾಸದಿಂದ ನಗುತ್ತ ಅವನನ್ನು ಹಾಸ್ಯಮಾಡಿದನು ಬಲರಾಮನಿಗೆ ಸಹಿಸಲಾರದ ಕೋಪವುಂಟಾಯಿತು. ಹಾಗಿದ್ದರೂ ಬಲರಾಮನು ಆಟದ

ಮೇಲಿನ ಗಮನದಿಂದ ಸುಮ್ಮನಿದ್ದನು. ರುಕ್ಮಿಯು ಮತ್ತೊಮ್ಮೆ ಲಕ್ಷವರಹಗಳ ನೋಡ್ಡಲು, ಬಲರಾಮನಿಗೆ ಜಯವುಂಟಾಗಿ, ಆ ಹಣವು ಬಲರಾಮನಿಗೆ ಸೇರಬೇಕಾಯಿತು. ರುಕ್ಮಿಯು ಆ ಆಟದಲ್ಲಿ ತನಗೇ ಜಯವಾಯಿತೆಂದು ಸಾಧಿಸಿ ಹಟ ಹಿಡಿದನು. ಬಲರಾಮನಿಗಾದರೋ, ಪರ್ವಕಾಲದ ಸಮುದ್ರದಂತೆ ಮಹತ್ವಾದ ಕೋಪಾವೇಶವು ಉಕ್ಕಿಬರುತ್ತಿತ್ತು. ಅವನ ಕಣ್ಣುಗಳು ಕೆಂಪಾದುವು. ಅದನ್ನೂ ತಡೆದುಕೊಂಡು ಬಲರಾಮನು ಮತ್ತೊಮ್ಮೆ ಅದೇ ಹಣವನ್ನೊಡ್ಡಿದನು. ಆಗಲೂ ನ್ಯಾಯರೀತಿಯಿಂದ ಬಲರಾಮನಿಗೆ ಜಯವುಂಟಾಗಿ, ಆ ಹಣವೂ ಅವನಿಗೆ ಸೇರಬೇಕಾಯಿತು. ಆದರೆ ಆಗಲೂ ರುಕ್ಮಿಯು ತನಗೇ ಜಯವುಂಟಾಯಿತೆಂದು ಹಟಹಿಡಿಯುತ್ತ, ತನ್ನ ಸವಿಸೂಪದಲ್ಲಿದ್ದ ಕಳಿಂಗಾದಿಗಳನ್ನೇ ಪಂಚಾಯಿ ತರನ್ನಾಗಟ್ಟು ಅವರಿಂದಲೂ ಅದೇಮಾತನ್ನು ಹೇಳಿಸಿದನು. ಅವರೆಲ್ಲರೂ ರುಕ್ಮಿಯಲ್ಲಿ ತಮಗಿರುವ ಪಕ್ಷಪಾತದಿಂದ ಸುಳ್ಳು ಸಾಕ್ಷ್ಯವನ್ನು ಹೇಳುತ್ತಿದ್ದಾಗ, ಆಕಾಶದಲ್ಲಿ “ಧರ್ಮರೀತಿಯಿಂದ ಜಯಿಸಿದವನು ಬಲರಾಮನೇ ಹೊರತು ರುಕ್ಮಿಯಲ್ಲ! ವಂಚಕನಾದ ಈ ರುಕ್ಮಿಯು ಹೇಳುವ ಮಾತು ಸುಳ್ಳು”. ಎಂಬ ಅಶರೀರವಾಣಿಯು ಕೇಳಿಸಿತು. ಆ ಮಾತನ್ನೂ ಲಕ್ಷ್ಮಿ ಮಾಡದೆ ದುಸ್ವನಾದ ರುಕ್ಮಿಯು, ಬಲರಾಮನನ್ನು ಹೀಗಳಿಯುತ್ತಾ ಮುಂದೆ ತನಗೆ ಆದರಿಂದಂಟಾಗಬಹುವಾದ ವಿನಾಶಕಾಲವನ್ನೂ ಯೋಚಿಸದೆ, ತನ್ನ ಮಿತ್ರರಾದ ದುಷ್ಟರಾಜರ ಪುತ್ರಾತ್ಮಾಹಿಂದ ಹೀಗೆಂದು ಹೇಳುವನು. “ಎಲಾ! ನೀವು ಕಾಡಿನಲ್ಲಿ ವಾಸಮಾಡತಕ್ಕ ಗೊಲ್ಲರು! ನಿಮಗೆ ಇಂತಹ ಚಮತ್ಕಾರದ ಆಟಗಳಲ್ಲಿ ಪರಿಚಯವೆಲ್ಲಿಯದು? ನೀವು ಜಯಿಸಿದೆ ವೆಂದರೆ ಯಾರುತಾನೇ ನಂಬುವರು! ಹೀಗೆ ಪಗಡೆಗಳಿಂದಾಗಲಿ, ಬಾಣಗಳಿಂದಾಗಲಿ ಆಟವಾಡತಕ್ಕ ಶಕ್ತಿಯು ನಮ್ಮಂತಹ ಕ್ಷತ್ರಿಯೇತ್ತಮರಿಗೇಹೊರತು ನಿಮ್ಮಂತಹ ಗೊಲ್ಲರಿಗಲ್ಲ” ಎಂದು ಅಟ್ಟಹಾಸದಿಂದ ನಕ್ಕು ಹಾಸ್ಯಮಾಡಿದನು. ಆಗ ಬಲರಾಮನ ಕೋಪವನ್ನು ಕೇಳಬೇಕೇ? ಮೊದಲೇ ಕಳಿಂಗನು ತನ್ನನ್ನು ಹಾಸ್ಯಮಾಡಿ ನಕ್ಕಿದ್ದೊಂದು! ಧರ್ಮದಿಂದ ತಾನು ಜಯಿಸಿದ ಆಟದಲ್ಲಿ ರುಕ್ಮಿಣಿಯು ಅಪಲಾಪಮಾಡಿದುದೊಂದು! ಇವೆಲ್ಲವೂ ಅವನಿಗೆ ಕೋಪದಿಂದ ಮೈಮರೆಯುವಂತೆ ಮಾಡಿತು. ಆಕ್ಷಣವೇ ತನ್ನ ಸವಿಸೂಪದಲ್ಲಿದ್ದ ಪರಿಘವನ್ನು ಕೈಗೆತ್ತಿಕೊಂಡು, - ಆದರಿಂದ ಆ ರಾಜ ಸಭೆಯಲ್ಲಿಯೇ ರುಕ್ಮಿಯನ್ನು ಕೊಂದುಬಿಟ್ಟನು. ಮತ್ತೆ ತನ್ನನ್ನು ನೋಡಿ ಹಲ್ಲು ಕಿರಿದು ಹಾಸ್ಯಮಾಡಿದ ಕಳಿಂಗನನ್ನು ಬಲಾತ್ಕಾರದಿಂದ ಹಿಡಿದು, ಕಾಲಿಂದ ಮೆಟ್ಟಿ, ಅವನ ಹಲ್ಲುಗ

ಕೆಲವನನ್ನೂ ಉದಿರಿಸಿಬಿಟ್ಟನು. ತನ್ನ ಮೇಲೆ ಯುದ್ಧಕ್ಕಾಗಿ ಬಂದ ಇತರರಾಜರನ್ನೂ ಅದೇ ಪರಿಘಾಯುಧದಿಂದ ಬಡಿದು ಕೆಡಹುತ್ತಬಂದನು. ಆ ರಾಜರೆಲ್ಲರೂ ಕೈಕಾಲು ಮುರಿದು, ಭಯದಿಂದ ನಾನಾದಿಕ್ಕುಗಳಿಗೆ ಪಲಾಯನಮಾಡಿದರು. ಆಗ ರುಕ್ಮಿಣಿಯು, ತನ್ನಣ್ಣನ ಮರಣವನ್ನು ಕಣ್ಣಾರೆ ನೋಡುತ್ತಿದ್ದರೂ, ರಾಮ ಕೃಷ್ಣರ ಮನಸ್ಸಿಗೆ ಅಸಮಾಧಾನವುಂಟಾಗುವುದೋ ಎಂಬ ಭಯದಿಂದ ಬಾಯೆತ್ತದೆ ಸುಮ್ಮನಿದ್ದುಬಿಟ್ಟಳು. ಆ ಮೇಲೆ ಬಲರಾಮನೇ ಮೊದಲಾದ ದಾಶಾರ್ಹರೆಲ್ಲರೂ, ಹೂಸಮದುಮಗಳೊಡನೆ ಅನಿರುದ್ಧನನ್ನು ರಥದಲ್ಲಿ ಕುಳ್ಳಿರಿಸಿಕೊಂಡು, ಶ್ರೀ ಕೃಷ್ಣನ ಸಹಾಯದಿಂದ ಸರ್ವಾಭೀಷ್ಟಸಿದ್ಧಿಯನ್ನು ಹೊಂದಿ, ಬಹಳಸಂಭ್ರಮದೊಡನೆ ದ್ವಾರಕೆಗೆ ಬಂದು ಸೇರಿದರು.

ಇದು ಆರುವತ್ತೊಂದನೆಯ ಅಧ್ಯಾಯವು.

❖❖ ಉಪಾಸರಿಣಯವೃತ್ತಾಂತವು. ❖❖

ಆಗ ಪರೀಕ್ಷಿದ್ರಾಜನು ಶುಕನನ್ನು ಕುರಿತು “ಓ ಮುನೀಂದ್ರಾ! ಅನಿರುದ್ಧನು ಬಾಣಾಸುರನ ಮಗಳಾದ ಉಪೇಯೆಂಬವಳನ್ನು ವರಿಸಿದುದಾಗಿಯೂ, ಆ ವಿವಾಹಸಂದರ್ಭದಲ್ಲಿ ಕೃಷ್ಣನಿಗೂ ರುದ್ರನಿಗೂ ಘೋರಯುದ್ಧವು ನಡೆದುದಾಗಿಯೂ ಕೇಳಿಬಿಟ್ಟೆನು. ಆವೃತ್ತಾಂತವನ್ನು ವಿವರಿಸಿ ತಿಳಿಸಬೇಕು” ಎಂದು ಕೇಳಲು, ಶುಕಮುನಿಯು ಆ ಕಥೆಯನ್ನು ಪಕ್ರಮಿಸಿದನು. “ರಾಜಾ! ಕೇಳು! ವಾಮನರೂಪಿಯಾದ ಭಗವಂತನಿಗೆ ಭೂದಾನವನ್ನು ಮಾಡಿ ಪ್ರಸಿದ್ಧನಾದ ಬಲಿ ಚಕ್ರವರ್ತಿಯ ಮಹಾಮಹಿಮೆಯನ್ನು ಕೇಳಿಬಿಟ್ಟೆಯಷ್ಟೆ! ಅವನಿಗೆ ನೂರುಮಂದಿ ಮಕ್ಕಳಿದ್ದರು. ಅವರಲ್ಲಿ ಬಾಣಾಸುರನೇ ಜ್ಯೇಷ್ಠನು. ಈ ಬಾಣನು ರುದ್ರನಿಗೆ ಪರಮ ಭಕ್ತನು. ಇವನು ರಾಕ್ಷಸಕುಲದವನಾದರೂ, ಪೂಜ್ಯತೆಯಲ್ಲಿಯೂ, ಔದಾರ್ಯದಲ್ಲಿಯೂ, ಬುದ್ಧಿಬಲದಲ್ಲಿಯೂ, ಸತ್ಯಸಂಧತೆಯಲ್ಲಿಯೂ, ವ್ರತನಿಷ್ಠೆಯಲ್ಲಿಯೂ ಪ್ರಸಿದ್ಧಿಗೊಂಡವನು. ಇವನು, ಶೋಣಿತವೆಂಬ ಪಟ್ಟಣದಲ್ಲಿದ್ದು ರಾಜ್ಯವನ್ನಾಳುತ್ತಿದ್ದನು. ರುದ್ರಾನುಗ್ರಹದಿಂದ ದೇವತೆಗಳೆಲ್ಲರೂ ಅವನಿಗೆ ಕಿಂಕರರಾಗಿ ಸೇವೆಮಾಡುತ್ತಿದ್ದರು. ಇವನಿಗೆ ಸಾವಿರ ತೋಳುಗಳುಂಟು. ಒಮ್ಮೆ ರುದ್ರನ ತಾಂಡವ ಕಾಲದಲ್ಲಿ ಈ ಬಾಣಾಸುರನು ತನ್ನ ಸಹಸ್ರಬಾಹುಗಳಿಂದಲೂ ವಾದ್ಯಗಳನ್ನು ನುಡಿ

ಸುತ್ತ ಅವನನ್ನು ಸಂತೋಷಪಡಿಸಿದನು. ಸರ್ವಜೀವಾಧಿಪತಿಯಾಗಿಯೂ, ಭಕ್ತ ವತ್ಸಲನಾಗಿಯೂ ಇರುವ ರುದ್ರನು, ಆ ಬಾಣಾಸುರನ ಭಕ್ತಿಗೆ ಮೆಚ್ಚಿ, ಬೇಕಾದ ವರಗಳನ್ನು ಕೇಳಿಕೊಳ್ಳುವಂತೆ ಪ್ರೇರಿಸಲು, ಬಾಣಾಸುರನು, ಆ ರುದ್ರನನ್ನೇ ತನ್ನ ಪಟ್ಟಣಕ್ಕೆ ಕಾವಲಾಗಿದ್ದ ರಕ್ಷಿಸುತ್ತಿರಬೇಕೆಂದು ಕೇಳಿಕೊಂಡನು. ರುದ್ರನು ಅದರಂತೆಯೇ ಒಪ್ಪಿಕೊಂಡು, ಅವನ ಪುರವನ್ನು ರಕ್ಷಿಸುತ್ತಿರಲು, ಬಾಣಾಸುರನು ಆ ರುದ್ರನ ಬಲದಿಂದ ಯಾರಿಗೂ ದುರ್ಜಯನಾಗಿದ್ದನು. ಇದರಿಂದ ಆ ಅಸುರನಿಗೆ ತನಗೆ ಸಮಾನರಾದ ವೀರರೇ ಇಲ್ಲವೆಂಬ ಹೆಮ್ಮೆಯು ಹೆಚ್ಚಿಹೋಯಿತು. ಆ ಗರ್ವದಿಂದ ಈತನು, ಒಮ್ಮೆ ಸಮೀಪದಲ್ಲಿದ್ದ ರುದ್ರನ ಪಾದಗಳಿಗೆ ತನ್ನ ತಲೆಯನ್ನು ಸೋಕಿಸಿ ನಮಸ್ಕರಿಸುತ್ತ ಹೀಗೆಂದು ಪ್ರಾರ್ಥಿಸಿದನು. “ಓಮಹಾ ದೇವಾ! ಲೋಕಗುರುವಾಗಿ ಸರ್ವೇಶ್ವರನೆನಿಸಿಕೊಂಡ ನಿನಗೆ ವಂದನವು. ಕಲ್ಪ ವೃಕ್ಷದಂತೆ ಅಶ್ರಿತರ ಕೋರಿಕೆಯನ್ನೀಡೇರಿಸತಕ್ಕ ನಿನ್ನಲ್ಲಿ ನನ್ನದೊಂದು ಪ್ರಾರ್ಥನೆಯುಂಟು! ಎನೆಂದರೆ! ಈಗ ನೀನು ನನಗೆ ಅನುಗ್ರಹಿಸಿಕೊಟ್ಟಿರುವ ಈ ನನ್ನ ಸಹಸ್ರಭುಜಗಳೂ, ನನ್ನ ಮೈಗೆ ಕೇವಲಭಾರಭೂತಗಳಾಗಿರುವ ವೇಹೂರತು ಇವುಗಳಿಂದೇನೂ ಕಾರ್ಯವಿಲ್ಲ! ಮೂರುಲೋಕಗಳಲ್ಲಿಯೂ ನನ್ನನ್ನು ಪ್ರತಿಭಟಿಸಿ ನಿಲ್ಲುವಷ್ಟು ಧೈರ್ಯಶಾಲಿಗಳಾರೂ ಇಲ್ಲ! ಅಷ್ಟೇಕೆ! ನೀನೊಬ್ಬನುಹೂರತು, ನಿನಗೆ ಸಮಾನಬಲವುಳ್ಳ ಬೇರೊಬ್ಬರಾದರೂ ನನ್ನನ್ನು ಇದಿರಿಸಲಾರರು. ಈ ನನ್ನ ತೋಳುಗಳಿಂದ ಲೋಕಪರ್ವತಗಳನ್ನು ಗುದ್ದಿ ಪುಡಿ ಮಾಡಿದೆನು. ದಿಗ್ಗಜಗಳೊಡನೆ ಹೋರಾಡುವುದಕ್ಕಾಗಿ ಹೊರಟಾಗ, ಅವುಗಳೂ ನನ್ನ ಮುಂದೆ ನಿಲ್ಲಲಾರದೆ ಪಲಾಯನಮಾಡಿದುವು. ಈ ನನ್ನ ಮೈನವೆಯನ್ನಾ ರಿಸುವುದಕ್ಕೆ ಉಪಾಯವೇ ಇಲ್ಲದಂತಿದೆ! ಇದಕ್ಕೇನು ಮಾಡಲಿ” ಎಂದನು. ಈ ಗರ್ವದ ಮಾತನ್ನು ಕೇಳಿ ರುದ್ರನಿಗೂ ಕೋಪವುಂಟಾಯಿತು. ಆಗ ರುದ್ರನು ಬಾಣಾಸುರನನ್ನು ಕುರಿತು “ಓ ಮೂಢಾ! ನನಗೆ ಸಮಾನರಾದ ವರೂ ನಿನ್ನ ಮುಂದೆ ನಿಲ್ಲಲಾರದೆಂದು ಹೇಳಿದೆಯಲ್ಲವೆ? ಹಾಗೆಯೇ ಆಗಲಿ! ನಿನ್ನ ಮುಂದೆ ನಿಲ್ಲಲಾರರೆಂದು ಹೇಳಿದೆಯಲ್ಲವೆ? ಹಾಗೆಯೇ ಆಗಲಿ! ನಿನ್ನ ರಥಕೇತುವು ಅಕಸ್ಮಾತ್ತಾಗಿ ಯಾವಾಗ ಮುರಿದುಬೀಳುವುದೋ, ಆಗ ನನಗೆ ಸಮಾನನಾದವನೊಬ್ಬನು ನಿನ್ನೊಡನೆಯುದ್ದಕ್ಕೆ ನಿಂತು, ನಿನ್ನ ಕೊಬ್ಬನ್ನು ಮುರಿಯುವನು ಹೋಗು” ಎಂದನು. ಬುದ್ಧಿಹೀನನಾದ ಬಾಣಾಸುರನು, ಅಂತಹ ಯುದ್ಧಪ್ರಸಕ್ತಿಯೇತನಗೆ ಪರಮಲಾಭವೆಂದು ತಿಳಿದು, ಸಂತೋಷ ದಿಂದ ತನ್ನ ಅರಮನೆಗೆ ಹಿಂತಿರುಗಿ, ರುದ್ರನುತನಗೆ ಸೂಚಿಸಿದ್ದ ಧ್ವಜಭಂಗವು

ಯಾವಾಗ ನಡೆಯುವುದೋ ಎಂದು ಆ ಕಾಲವನ್ನೇ ಆತು ರದಿಂದ ಇದಿರುನೋಡುತ್ತಿದ್ದನು. ಈ ಸಂಗತಿಯು ಹಾಗೆ ರಲಿ! ಈ ಬಾಣಾಸುರನಿಗೆ ತ್ರಿಲೋಕಸುಂದರಿಯಾದ ಉಷೆಯೆಂಬ ಮಗಳೊಬ್ಬಳಿದ್ದಳು. ಈ ಉಷೆಯು ಮಲಗಿದ್ದಾಗ, ಅವಳಿಗೆ ಪ್ರದ್ಯುಮ್ನ ಪುತ್ರನಾದ ಅನಿರುದ್ಧನ ರೂಪವು ಕನಸಿನಲ್ಲಿ ಕಾಣಿಸಿತು. ಅವಳು ಹಿಂದೆ ಯಾವಾಗಲೂ ಅನಿರುದ್ಧನನ್ನು ಪ್ರತ್ಯಕ್ಷದಲ್ಲಿ ಕಂಡವಳೂ ಅಲ್ಲ! ಅವನ ವಿಷಯವನ್ನು ಕಿವಿಯಿಂದ ಕೇಳಿದವಳೂ ಅಲ್ಲ! ಹಾಗಿದ್ದರೂ ಅವಳಿಗೆ ಆ ಕನಸಿನಲ್ಲಿ ಕಂಡ ಮೂರ್ತಿಯಲ್ಲಿ ಮೋಹವು ಹುಟ್ಟಿತು. ನಿರ್ದ್ರೇಶಿಯ ಕಣ್ಣು ತೆರೆದಾಗ, ಆ ಮೂರ್ತಿಯು ಅದೃಶ್ಯವಾದುದನ್ನು ನೋಡಿ ಅವಳು 'ಪ್ರಿಯಾ! ಎಲ್ಲಿರುವೆ! ಎಲ್ಲಿರುವೆ' ಎಂದು ಕನಸಿನಲ್ಲಿ ಕೇಳುತ್ತಾ, ಸುತ್ತಲೂ ತಿರುಗಿ ತಿರುಗಿ ನೋಡಿದಳು. ಆಗ ತನ್ನ ಸಖಿಯರೊಡನೆ ಸುತ್ತಲೂ ಕುಳಿತಿದ್ದುದನ್ನು ಕಂಡು, ಹಾಗೆಯೇ ನಾಚಿಕೆಯಿಂದ ತಲೆಯನ್ನು ತಗ್ಗಿಸಿ, ಮನ್ಮಥತಾಪದಿಂದ ತನ್ನಲ್ಲಿ ತಾನೇ ಕೊರಗುತ್ತಿದ್ದಳು. ಆಕೆಯ ಸಖಿಯರಲ್ಲಿ ಚಿತ್ರಲೇಖಿಯೆಂಬವಳೊಬ್ಬಳಿದ್ದಳು. ಇವಳು ಬಾಣಾಸುರನ ಮಂತ್ರಿಯಾದ ಕುಂಭಾಂಡನಂಬವನ ಮಗಳು! ಈಕೆಯು ಉಷೆಗೆ ವಿಶೇಷ ಪ್ರೇಮ ಪಾತ್ರಳಾಗಿದ್ದಳು. ಈ ಚಿತ್ರಲೇಖಿಯು ಕುತೂಹಲದಿಂದ ಉಷೆಯನ್ನು ಕುರಿತು "ಓ ಸಖೀ! ಈಗಾಗಲೇ ನೀನು ಗಂಡನಿಗಾಗಿ ಹಂಬಲಿಸುವಂತಿದೆ! ನಿನಗೆ ಯಾವನಲ್ಲಿ ಅನುರಾಗವು ಹುಟ್ಟಿರುವುದು ಹೇಳು! ನಿನ್ನ ಮನೋರಥಪಾತ್ರನಾವನು? ನಿನ್ನನ್ನು ಕೈಹಿಡಿಯತಕ್ಕ ಅನುರೂಪನಾದ ವರನಾವನೆಂದು ಇದುವರೆಗೆ ನನಗೆ ತಿಳಿದಿಲ್ಲ. ನಿಜಸ್ಥಿತಿಯನ್ನು ತಿಳಿಸು" ಎಂದಳು. ಆದಕೂ ಉಷೆಯು "ಸಖೀ! ನಾನೇನೆಂದು ಹೇಳಲಿ! ನಿನ್ನೆ ರಾತ್ರಿ ಸ್ವಪ್ನದಲ್ಲಿ ಸುಂದರಾದ ಲಾಂಗನಾದ ಪ್ರರುಷನೊಬ್ಬನು ನನಗೆ ಗೋಚರಿಸಿದನು. ಅವನಿಗೆ ಶ್ಯಾಮಲವರ್ಣವಾದ ಮೈ, ಕಮಲದಂತೆ ಕಣ್ಣುಗಳು! ಹೊಂಬಣ್ಣದ ಪಟ್ಟಿಮಡಿ! ಉಬ್ಬಿದ ಭುಜಗಳು! ನೋಡಿದಮಾತ್ರದಲ್ಲಿಯೇ ಸ್ತ್ರೀಯರ ಮನಸ್ಸನ್ನು ಮೋಹಗೊಳಿಸತಕ್ಕ ರೂಪಸಂಪತ್ತಿ! ಇಂತಹ ಅದ್ಭುತರೂಪದಿಂದ ಕಾಣಿಸಿಕೊಂಡ ಆ ಪ್ರರುಷನನ್ನು ನೋಡಿ, ನನ್ನ ಮನಸ್ಸು ಅವನಲ್ಲಿ ಮೋಹಗೊಂಡಿರುವುದು. ಅವನಿಗಾಗಿಯೇ ನಾನು ಹಂಬಲಿಸುತ್ತಿರುವೆನು. ಸ್ವಪ್ನದಲ್ಲಿ ಆತನು ನನ್ನ ಕಣ್ಣಿಗೆ ಗೋಚರಿಸಿದುದು ಮಾತ್ರವಲ್ಲ! ಆತನು ನನ್ನ ಸಮೀಪಕ್ಕೆ ಬಂದು, ನನ್ನನ್ನು ಮುತ್ತಿಕ್ಕಿ, ಒಂದಾವರ್ತಿ ನನಗೆ ತನ್ನ ಅಧರಾಮೃತವನ್ನೂ ಪಾನಮಾಡಿಸಿ, ನನ್ನನ್ನು ಹೀಗೆ ವ್ಯಸನಸಮುದ್ರದಲ್ಲಿ ಮುಳುಗಿಸಿಹೋಗಿರುವನು. ಅವನು ಯಾವನೋ, ಎಲ್ಲಿರುವನೋ ತಿಳಿಯದೆ ನನ್ನ ಮನಸ್ಸು ಕಳ

ವಳಿಸುತ್ತಿರುವುದು ” ಎಂದಳು. ಅದಕ್ಕಾ ಚಿತ್ರಲೇಖಿಯು ” ಸಖಿ! ಚಿಂತಿಸಬೇಡ! ನಿನ್ನ ವ್ಯಸನವನ್ನು ನಾನು ಹೇಗಾದರೂ ನೀಗಿಸುವೆನು. ನಿನ್ನ ಮನಸ್ಸನ್ನು ಮೋಸಗೊಳಿಸಿದ ಆ ಪುರುಷನು ಮೂರುಲೋಕಗಳಲ್ಲಿ ಎಲ್ಲಿದ್ದರೂ ನಿನ್ನಲ್ಲಿಗೆ ಕರೆತಂದು ಸೇರಿಸುವೆನು. ಆದರೆ ಇಂತವನೇ ನಿನ್ನ ಮನಃಪ್ರಿಯನೆಂಬುದನ್ನು ಮಾತ್ರ ನೀನು ನನಗೆ ಸೂಚಿಸಬೇಕು. ” ಎಂದಳು. ಆಕೆಯು ಚಿತ್ರಲೇಖನದಲ್ಲಿ ಬಹಳ ನೈಫಣ್ಯವುಳ್ಳವಳಾದುದರಿಂದ, ಚಿತ್ರಕುಟವನ್ನು ತೆಗೆದು, ಒದರಲ್ಲಿ, ದೇವ, ದಾನವ, ಸಿದ್ಧ, ಗಂಧರ್ವ, ವಿಧ್ಯಾಧರ, ಪನ್ನಗ, ಚಾರಣ, ಯಕ್ಷಾದಿ ದೇವಜಾತಿಯಲ್ಲಿರುವ ಪ್ರಸಿದ್ಧ ಪುರುಷರ ಭಾವಚಿತ್ರಗಳನ್ನೂ, ಭೂಲೋಕದಲ್ಲಿ ಸೌಂದರ್ಯಾತಿಶಯದಿಂದ ಪ್ರಸಿದ್ಧರಾದ ರಾಜಕುಮಾರರ ಭಾವಚಿತ್ರಗಳನ್ನೂ ಬರೆದು ತೋರಿಸುತ್ತ ಬಂದಳು. ಮುಖ್ಯವಾಗಿ ಮನುಷ್ಯರಲ್ಲಿ ವೃಷ್ಟಿಕುಲದವರನ್ನೂ, ವಸುದೇವನನ್ನೂ, ಅವನ ಮಕ್ಕಳಾದ ರಾಮಕೃಷ್ಣರನ್ನೂ, ಪ್ರದ್ಯುಮ್ನನನ್ನೂ ಬರೆದು ತೋರಿಸಿದಳು. ಪ್ರದ್ಯುಮ್ನನನ್ನು ನೋಡುವಾಗ, ಅ ಉಷೆಗೆ, ತಾನು ಸ್ವಪ್ನದಲ್ಲಿ ಕಂಡ ಪುರುಷನ ರೂಪವಾದೃಶ್ಯವು ಮನಸ್ಸಿಗೆ ತೋರಿ ಸ್ವಲ್ಪವಾಗಿ ಲಜ್ಜೆಯು ಅಂಕುರಿಸುತ್ತ ಬಂದಿತು. ಆಮೇಲೆ ಚಿತ್ರಲೇಖಿಯು ಅವನ ಮಗನಾದ ಅನಿರುದ್ಧನ ರೂಪವನ್ನೂ ಚಿತ್ರಿಸಿದಳು. ಆ ರೂಪವನ್ನು ನೋಡಿದಾಗ ಉಷೆಯು ಸಂತೋಷವನ್ನು ಕೇಳಬೇಕೆ! ಮೋಹದಿಂದಲೂ, ಲಜ್ಜೆಯಿಂದಲೂ, ಮೈವರೆತು ಮಾತಾಡಲಾರದೆ ತಲೆಯನ್ನು ತಗ್ಗಿಸಿ ಸ್ವಲ್ಪಹೊತ್ತಿನವರೆಗೆ ಸುಮ್ಮನಿದ್ದಳು. ಆಮೇಲೆ ಧೈರ್ಯವನ್ನು ತಂದುಕೊಂಡು, ಮಂದಹಾಸಪೂರ್ವಕವಾಗಿ ಸಖಿಯನ್ನು ಕುರಿತು ‘ಸಖಿ! ಇವನನ್ನೇ ನಾನು ಕನಸಿನಲ್ಲಿ ನೋಡಿದುದು’ ಎಂದಳು. ಚಿತ್ರಲೇಖಿಯು ತನ್ನ ಸಖಿಗೆ ಅನಿರುದ್ಧನಲ್ಲಿ ಅನುರಾಗವು ಹುಟ್ಟಿರುವುದನ್ನು ತಿಳಿದು, ಒಡನೆಯೇ ಆ ಕಾಶಮಾರ್ಗದಿಂದ ಹೊರಟು, ಕೃಷ್ಣರಕ್ಷಿತವಾದ ದ್ವಾರಕಾಪುರಗೆ ಬಂದು, ಅಲ್ಲಿ ತನ್ನ ಮಾಯೆಯಿಂದ ಯಾರಿಗೂ ತಿಳಿಯದೆ ಅಂತಃಪುರವನ್ನು ಪವೇಶಿಸಿದಳು. ಅಲ್ಲಿ ಪ್ರದ್ಯುಮ್ನ ಕುಮಾರನಾದ ಅನಿರುದ್ಧನು ಮಂಚದಮೇಲೆ ನಿದ್ರಿಸುತ್ತಿದ್ದನು. ಒಡನೆಯೇ ಆಕೆಯು ತನ್ನ ಯೋಗಮಾಯೆಯಿಂದ ಅನಿರುದ್ಧನನ್ನು ಮಲಗಿದ್ದ ಮಂಚದೊಡನೆ ಶೋಣಿತಪುರಕ್ಕೆ ತಂದು ಉಷೆಯ ಶಯನಗೃಹದಲ್ಲಿ ಸೇರಿಸಿ, ತಾನು ನಡೆಸಿದ ವೃತ್ತಾಂತವೆಲ್ಲವನ್ನೂ ಅವಳಿಗೆ ತಿಳಿಸಿದಳು. ಉಷೆಯು ತನ್ನ ಮನಃಪ್ರಿಯನಾದ ಅನಿರುದ್ಧನನ್ನು ಕಂಡೊಡನೆ ಸಂತೋಷದಿಂದ ಕುತ್ತ, ಬೇರೆಯಾರಿಗೂ ಪ್ರವೇಶಿಸಲಸಾಧ್ಯವಾದ ಆ ತನ್ನ ಮನೆಯಲ್ಲಿ ಅನಿರುದ್ಧನೊಡನೆ

ಯಥೇಚ್ಛನಾಗಿ ರಮಿಸುತ್ತಿದ್ದಳು. ತನ್ನ ಪ್ರಿಯನ ಮನಸ್ಸಿಗೊಪ್ಪುವಂತೆ ಅಮೂಲ್ಯವಾದ ವಸ್ತುಗಳನ್ನೂ, ಗಂಧ ಪುಷ್ಪಧೂಪ ದೀಪಾದಿಗಳನ್ನೂ, ಭಕ್ಷ್ಯ ಭೋಜ್ಯ ಪಾನೀಯಾದಿಗಳನ್ನೂ ತಂದೊಡಗಿಸಿ, ಪ್ರಿಯವಾಕ್ಯಗಳಿಂದಲೂ, ಶುಶ್ರೂಷೆಯಿಂದಲೂ ಅವನನ್ನು ಬಹಳನಾಗಿ ಸಂತೋಷಪಡಿಸುತ್ತ ಬಂದಳು. ಅನಿರುದ್ಧನಿಗೆ ಅವಳಲ್ಲಿ ಮಿತಿವಿರದ ಸ್ನೇಹವು ಹುಟ್ಟಿತು. ಆ ಭೋಗಸಮೃದ್ಧಿಯಲ್ಲಿ ಅವನಿಗೆ ಹಿಂದೆ ಕಳೆದುಹೋದ ದಿನಗಳೂ ತಿಳಿಯದಂತಾಯಿತು. ಬಹುದಿನಗಳವರೆಗೆ ಆ ಅಂತಃಪುರದಲ್ಲಿಯೇ ಗೂಢವಾಗಿದ್ದು ಬಿಟ್ಟನು. ಹೀಗೆ ಉಷೆಯು, ಅನಿರುದ್ಧನೊಡನೆ ಅಂತಃಪುರದಲ್ಲಿ ರಮಿಸುತ್ತಿರುವ ವಿಷಯವು ಕೆಲಕೆಲವು ಸೂಚನೆಗಳಿಂದ ಕ್ರಮಕ್ರಮವಾಗಿ ಹೊರಬಿದ್ದಿತು. ಆಗ ಉಷೆಯು ಅದುವರೆಗೆ ಬಹಳ ನಿಯಮದಿಂದ ನಡೆಸುತ್ತಿದ್ದ ಕನ್ಯಾವ್ರತವು ನಿಂತುಹೋಗಿರುವುದನ್ನೂ, ಅವಳು ಅನ್ನ ಪಾನಗಳಿಗೂಕೂಡ ಸಕಾಲಕ್ಕೆ ಬಾರದೆ ಇರುವುದನ್ನೂ ನೋಡಿ, ರಾಜಭಟ್ಟರು ಬಾಣಾಸುರನಬಳಿಗೆ, ಹೋಗಿ “ಪ್ರಭೂ! ನಿನ್ನ ಮಗಳಾದ ಉಷೆಯು ನಮ್ಮ ಕುಲಕ್ಕೆ ಅವಮಾನಕವಾದ ಕೆಲವುಕಾರ್ಯಗಳನ್ನು ನಡೆಸುವಹಾಗಿವೆ! ನಾವು ಅವಳನ್ನು ಹೊರಗೆ ಬಿಡದೆ ವನೆಯ ಬಾಗಿಲಲ್ಲಿ ಎಷ್ಟೋ ಎಚ್ಚರದಿಂದ ಕಾವಲಿರುವಾಗಲೂ, ಅವಳು ಯಾವನೋ ಪುರುಷನೊಡನೆ ಆಟವಾಡುವಂತಿದೆ. ಮತ್ತೊಬ್ಬಪುರುಷನು ಅವಳನ್ನು ಕಣ್ಣಿಂದ ನೋಡುವುದಕ್ಕೂ ಸಾಧ್ಯವಿಲ್ಲದಂತೆ ನಾವು ಬಹಳ ಎಚ್ಚರಿಕೆಯಿಂದಿರುವೆವು. ಅಂತಹ ಸ್ಥಿತಿಯಲ್ಲಿಯೂ ಹೀಗಾಗಲು ಕಾರಣವೇನೆಂದು ನನಗೂ ಗೋಚರವಿಲ್ಲದಿದೆ” ಎಂದರು. ಬಾಣನು ತನ್ನ ಮಗಳ ವಿಷಯದಲ್ಲಿ ರಾಜದೂತರು ಹೇಳುತ್ತಿರುವ; ಅಪರಾಧವನ್ನು ಕೇಳಿದೊಡನೆ, ಚಿಂತಾಕುಲನಾಗಿ, ಅಲ್ಲಿಂದ ಹೊರಟು ಕನ್ಯಾಂತಃಪುರಕ್ಕೆ ಬಂದು, ಅಲ್ಲಿ ಅನಿರುದ್ಧನನ್ನು ಕಂಡನು. ಸಾಕ್ಷಾತ್ಕೃತೈಕಮಾರನಾದ ಆ ಅನಿರುದ್ಧನ ಅದ್ಭುತಸೌಂದರ್ಯವನ್ನು ಕೇಳಬೇಕೆ? ಶ್ಯಾಮಲವಾದ ದೇಹಕಾಂತಿ! ಲೋಕಸುಂದರವಾದ ದಿವ್ಯಮೂರ್ತಿ! ನಡುವಿನಲ್ಲಿ ಪೀತಾಂಬರದ ದಟ್ಟ! ಕಮಲದಂತೆ ಕಣ್ಣು! ನೀಡಿದ ತೋಳುಗಳು ಕಿವಿಯಲ್ಲಿ ಕುಂಡಲಗಳು! ಕುಂಡಲಕಾಂತಿಯಿಂದಲೂ, ಮುಂಗುರುಳುಗಳಿಂದಲೂ, ಮುಗುಳ್ಳಗೆಯಿಂದಲೂ ಅಂದವೇರಿದ ಮುಖದ ಸೊಗಸು! ಹೀಗೆ ದಿವ್ಯಸುಂದರಮೂರ್ತಿಯಾದ ಅನಿ

ರು ದ್ಧನು, ಅಲ್ಲಿ ಉಷೆಯೊಡನೆ ವಿನೋದದಿಂದ ಪಗಡೆಯಾಡುತ್ತಿದ್ದನು. ಆ ಉಷೆಯ ಮೈಮೇಲಿನ ಕುಂಕುಮದ ರೇಖೆಯೆಲ್ಲವೂ ಅವನ ಮೈಮೇಲೆ ಕಾಣುತ್ತಿರುವುದು. ಅವಳ ಸ್ತನಕುಂಕುಮದಿಂದ ಲೇಪಿತವಾದ ಮಲ್ಲಿಗೆಯ ಹಾರವು ಇವನ ಕಂಠದಲ್ಲಿ ತೂಗಾಡುತ್ತಿರುವುದು. ಹೀಗೆ ಅನಿರುದ್ಧನು ಯಾರಿಗೂ ತಿಳಿಯದಂತೆ ಬಂದು, ತನ್ನ ಮಗಳೊಡನೆ ಸರಸವಾಡುವುದನ್ನು ಕಂಡು ಬಾಣಾಸುರನಿಗೆ ಅತ್ಯಾಶ್ಚರ್ಯವುಂಟಾಯಿತು. ಓಡನೆಯೇ ಬಾಣನು, ಆಯುಧ ಪಾಣಿಗಳಾದ ಭಟರನ್ನು ಕರೆದು ಅನಿರುದ್ಧನನ್ನು ಕೊಲ್ಲುವುದಕ್ಕಾಗಿ ಪ್ರೇರಿಸಿದನು. ಅನಿರುದ್ಧನೂ ಸವಿೂಪದಲ್ಲಿದ್ದ ಲೋಹಮಯವಾದ ಪರಿಘವೊಂದನ್ನು ಕೈಗೆತ್ತಿಕೊಂಡು, ದಂಡಧಾರಿಯಾದ ಯಮನಂತೆ ಅವರನ್ನು ಕೊಲ್ಲುವುದಕ್ಕೆ ಸಿದ್ಧನಾಗಿ ನಿಂತನು. ಕಾಡಿನಲ್ಲಿ ಕೊಬ್ಬಿಬೆಳೆದ ಒಂದಾನೊಂದು ಕಾಡುಹಂದಿಯು ತನ್ನನ್ನು ಕಚ್ಚುವುದಕ್ಕಾಗಿ ಸುತ್ತಿಮುತ್ತಿ ಬರುತ್ತಿರುವ ನಾಯಿಗಳನ್ನು ಹೇಗೋಹಾಗೆ, ಅನಿರುದ್ಧನು ತನ್ನನ್ನು ಓಡಿಯವುದಕ್ಕಾಗಿ ಬಂದ ಆ ಭಟರೆಲ್ಲರನ್ನೂ ನಿಮಿಷಮಾತ್ರದಲ್ಲಿ ಧ್ವಂಸ ಮಾಡಿಬಿಟ್ಟನು. ಅನೇಕರು ತಲೆತಪ್ಪಿಸಿಕೊಂಡು ಓಡಿಹೋದರು. ಕೆಲವರು, ಅಲ್ಲಿಯೇ ಕೈಕಾಲುಮುರಿದು ಕೆಳಗೆ ಬಿದ್ದರು. ಹೀಗೆ ತನ್ನ ಸೈನ್ಯವೆಲ್ಲವೂ ಹತವಾಗುತ್ತಿರುವುದನ್ನು ನೋಡಿ ಬಾಣಾಸುರನು, ಕೋಪದಿಂದ ನಾಗಪಾಶವನ್ನು ಪ್ರಯೋಗಿಸಿ, ಅದರಿಂದ ಅನಿರುದ್ಧನನ್ನು ಬಂಧಿಸಿಬಿಟ್ಟನು. ಈ ವಿಚಾರವನ್ನು ಕೇಳಿ ಉಷೆಯು, ಮಹಾದುಃಖದಿಂದ ಕೊರಗುತ್ತ ಧಾರೆಧಾರಿಯಾಗಿ ಕಣ್ಣೀರುಬಿಟ್ಟು ರೋದಿಸತೊಡಗಿದಳು.


ಇದು ಅರುವತ್ತೆರಡನೆಯ ಅಧ್ಯಾಯವು.





—❀❀ ಬಾಣಾಸುರಯುದ್ಧವು. ❀❀—

ಓ ಪರೀಕ್ಷಿದ್ರಾಜಾ! ಇಷ್ಟರಲ್ಲಿ ಇತ್ತಲಾಗಿ ದ್ವಾರಕೆಯಲ್ಲಿ ಆಷಾಢದಿಂದ ಆಶ್ವಯುಜದವರೆಗಿನ ಮಳೆಗಾಲದ ನಾಲ್ಕುತಿಂಗಳೂ, ಅನಿರುದ್ಧನನ್ನು ಕಾಣದೆ ಅವನಬಂಧುಗಳೆಲ್ಲರೂ ಮಹಾವ್ಯಸನದಿಂದ ಕಳವಳಿಸುತ್ತಿದ್ದರು. ಇಷ್ಟರಲ್ಲಿ ನಾರದನು ದ್ವಾರಕೆಗೆ ಬಂದು, ಶೋಣಿತಪುರಿಯಲ್ಲಿ ಅನಿರುದ್ಧನು ನಾಗಪಾಶದಿಂದ ಬಂಧಿಸಲ್ಪಟ್ಟಿರುವುದನ್ನೂ, ಅದರ ಕಾರಣವನ್ನೂ ತಿಳಿಸಿದ ಮೇಲೆ, ವೃಷ್ಣಿಗಳೆಲ್ಲರೂ ಶೋಣಿತಪುರವನ್ನು ಮುತ್ತುವುದಕ್ಕಾಗಿ ಸೇನಾಸನ್ನಾಹಗಳೊಡನೆ ಹೊರಟರು. ಪ್ರದ್ಯುಮ್ನ, ಯುಯುಧಾನ, ಗದ, ಸಾಂಬ, ಸಾರಣ, ನಂದ, ಉಪನಂದ, ಭದ್ರ, ಮೊದಲಾದ ಯಾದವವೀರರೆಲ್ಲರೂ, ರಾಮಕೃಷ್ಣರನ್ನು ಮುಂದಿಟ್ಟುಕೊಂಡು, ಹನ್ನೆರಡು ಅಕ್ಷೌಹಿಣೀಸೈನ್ಯಗಳೊಡನೆ ಹೊರಟರು. ಬಾಣಾಸುರನ ಪಟ್ಟಣವನ್ನು ಸುತ್ತಲೂ ಮುತ್ತಿಗೆ ಹಾಕಿದರು. ಮತ್ತು ಅಲ್ಲಿ ಕ್ರಮವಾಗಿ ಪುರೋದ್ಯಾನ, ಪ್ರಾಕಾರ ಗೋಪುರಾದಿಗಳನ್ನು ಬಡಿದು ಕೆಡಹುತ್ತಬಂದರು. ಇದನ್ನು ನೋಡಿ ಬಾಣಾಸುರನು, ಅತ್ಯಾಕ್ರೋಶಗೊಂಡನಾಗಿ. ತಾನೂ ಆಷ್ಟೇ ಸೈನ್ಯಗಳನ್ನು ಸೇರಿಸಿಕೊಂಡು ಯುದ್ಧಕ್ಕಾಗಿ ಹೊರಟುಬಂದನು. ಪೂಜ್ಯನಾದ ರುದ್ರನೂಕೂಡ, ತಾನು ಬಾಣಾಸುರನಿಗೆ ಕೊಟ್ಟ ವರದಂತೆ, ಅವನ ಸಹಾಯಕ್ಕಾಗಿ, ತನ್ನ ಮಗನಾದ ಷಣ್ಮುಖನೊಡನೆಯೂ, ಪ್ರಮಥಗಣಗಳೊಡನೆಯೂ ಹೊರಟು. ಯಾದವಸೈನ್ಯವನ್ನಿರಿಸಿದನು. ರುದ್ರನು ಕೃಷ್ಣನಿಗಿದಾಗಿ ನಿಂತನು. ಹಾಗೆಯೇ ಷಣ್ಮುಖನು ಪ್ರದ್ಯುಮ್ನನನ್ನೂ, ಕುಂಭಾಂಡ ಕೂಕರ್ಣರೆಂಬವರಿಬ್ಬರು ಬಲರಾಮನನ್ನೂ ಬಾಣಾಸುರನ ಪುತ್ರನು ಸಾಂಬನನ್ನೂ, ಬಾಣನು ಸಾತ್ಯಕಿಯನ್ನೂ ಇದಿರಿಸಿ ನಿಂತರು. ಎರಡುಪಕ್ಷದವರಿಗೂ ಭಯಂಕರವಾದ ಯುದ್ಧವು ಉಪಕ್ರಮಿಸಿತು. ಬ್ರಹ್ಮಾದಿವೇತಗಳೂ, ಮುನಿಗಳೂ, ಸಿದ್ಧ, ಚರಣ, ಗಂಧರ್ವಾಪ್ಸರಸರೂ, ಯುದ್ಧದರ್ಶನಕೂತೂಹಲದಿಂದ ವಿಮಾನಗಳನ್ನೇರಿ ಬಂದು, ಆಕಾಶದಲ್ಲಿ ತುಂಬಿ ನೆರೆದಿದ್ದರು. ಯುದ್ಧಾರಂಭದಲ್ಲಿಯೇ ಕೃಷ್ಣನು, ತನ್ನ ಶಾರ್ಙ್ಗಧನುಸ್ಸಿನಿಂದ ಪರಂಪರೆಯಾಗಿ ಬಾಣಗಳನ್ನು ಪ್ರಯೋಗಿಸಿ, ರುದ್ರಾನುಚರರಾದ ಭೂತ, ಪ್ರೇತ, ಪಿಶಾಚ, ಯಕ್ಷ, ರಾಕ್ಷಸ, ಗುಹ್ಯಕ, ವಿನಾಯಕ, ಛಾಕಿನೀ, ಯಾತುಧಾನ, ಕೂಶಾಂಡ, ಬ್ರಹ್ಮರಾಕ್ಷಸರನ್ನೂ, ಮಾತೃಗಣಗಳನ್ನೂ, ಕ್ಷಣಮಾತ್ರದಲ್ಲಿ ಧ್ವಂಸಮಾಡಿ ಓಡಿಸಿಬಿಟ್ಟನು. ರುದ್ರನು ಕೋಪದಿಂದ ಬೇರೆ ಬೇರೆ ವಿಧವಾದ ಶಸ್ತ್ರಾಸ್ತ್ರಗಳನ್ನು ಹೂಡಿ ಕೃಷ್ಣನ ಮೇಲೆ ಪ್ರಯೋಗಿಸುತ್ತಿದ್ದನು.



99. ಶ್ರೀಕೃಷ್ಣನು ಬಾಹಾಸುರನ ಬಾಹುಗಳನ್ನು ಛೇದಿಸಿದುದು B-7



ಕೃಷ್ಣನು ಸ್ವಲ್ಪನಾತ್ರವೂ ಧೈರ್ಯಗುಂದದೆ, ಆ ಕಷ್ಟಾಸ್ತ್ರಗಳೆಲ್ಲವನ್ನೂ ಪ್ರತ್ಯಸ್ತ್ರಗಳಿಂದ ನಿಗ್ರಹಿಸುತ್ತ ಬಂದನು. ಬ್ರಹ್ಮಾಸ್ತ್ರವನ್ನು ಬಹ್ಮಾಸ್ತ್ರದಿಂದಲೂ, ವಾಯು ವ್ಯಾಸ್ತ್ರವನ್ನು ಪವ್ಯತಾಸ್ತ್ರದಿಂದಲೂ, ಆಗ್ನೇಯಾಸ್ತ್ರವನ್ನು ಪರ್ಜನ್ಯಾಸ್ತ್ರದಿಂದಲೂ, ಪಾಶುಪತಾಸ್ತ್ರವನ್ನು ನಾರಾಯಣಾಸ್ತ್ರದಿಂದಲೂ ನಿಗ್ರಹಿಸಿ, ಕೊನೆಗೆ ಜ್ಯಂಭಣಾಸ್ತ್ರದಿಂದ ರುದ್ರನನ್ನೂ ಮೂರ್ಛಿತನನ್ನಾಗಿ ಮಾಡಿಬಿಟ್ಟನು. ಅವೇಲೆ ಕತ್ತಿಗಳಿಂದಲೂ, ಗದೆಗಳಿಂದಲೂ, ಬಾಣಗಳಿಂದಲೂ, ಬಾಣಾಸುರನ ಸೈನ್ಯವನ್ನೂ ಪ್ರಹರಿಸಿ ಓಡಿಸುತ್ತಿದ್ದನು ಹೀಗೆಯೇ ಅತ್ತಲಾಗಿ ಷಣ್ಮುಖನೂ, ಪ್ರದ್ಯುಮ್ನನ ಬಾಣಗಳಿಂದ ಭಿನ್ನಗಾತ್ರನಾಗಿ, ಅಂಗಾಂಗಗಳೆಲ್ಲಯೂ ರಕ್ತವು ಸುರಿಯುತ್ತಿರಲು, ರಣರಂಗದಲ್ಲಿ ನಿಲ್ಲಲಾರದೆ, ತನ್ನ ವಾಹನವಾದ ನವಿಲನ್ನೇರಿ ಪಲಾಯನಮಾಡಿಬಿಟ್ಟನು. ಕುಂಭಾಂಡಕೂಪಕರ್ಣರಬ್ಬರೂ ಬಲರಾಮನ ಮುಸಲಾಯುಧಪ್ರಹಾರದಿಂದ ಸತ್ತು ಬಿದ್ದರು. ಅವರ ಸೈನ್ಯವೆಲ್ಲವೂ ಅನಾಥವಾಗಿ ದಿಕ್ಕಿಗೆಟ್ಟು ಪಲಾಯನಮಾಡಿದುವು. ಹೀಗೆ ತನ್ನ ಸೈನ್ಯಗಳೆಲ್ಲವೂ ಹತವಾಗುತ್ತಿರುವುದನ್ನು ನೋಡಿ ಬಾಣಾಸುರನು, ತಡೆಯಲಾರದ ಕೋಪದಿಂದ, ತನಗಿರಾರಾಗಿ ನಿಂತಿದ್ದ ಸಾತಕಿಯನ್ನು ಬಿಟ್ಟು, ಕೃಷ್ಣನಕಡೆಗೆ ರಥವನ್ನು ನಡೆಸಿಕೊಂಡು ಬಂದನು. ಏಕಕಾಲದಲ್ಲಿ ಐನೂರುಬಿಲ್ಲುಗಳಿಗೆ ನಾಣೀರಿಸಿ, ಒಂದೊಂದು ಬಿಲ್ಲಿನಲ್ಲಿ ಎರಡೆಂಟು ಬಾಣಗಳಂತೆ ಸಾವಿರಬಾಣಗಳನ್ನು ಹೂಡಿದನು. ಇಷ್ಟರಲ್ಲಿಯೇ ಕೃಷ್ಣನು, ಅವನ ಕೈಯಲ್ಲಿದ್ದ ಧನುರ್ಬಾಣಗಳೆಲ್ಲವನ್ನೂ ಒಂದೇ ಸಲಕ್ಕೆ ತೆತ್ತರಿಸಿ ಕಡೆಹಿಡಿದುದ್ದದೆ, ಮೇಲೆಮೇಲೆ ಬಾಣವರ್ಷದಿಂದ, ಆಬಾಣಾಸುರನ ರಥ, ರಥಾಶ್ವ, ಸಾರಥಿಗಳೆಲ್ಲವನ್ನೂ ಧ್ವಂಸಮಾಡಿ, ಜಯಸೂಚಕವಾದ ಶುಖಧ್ವನಿಯನ್ನೂ ಮಾಡಿದನು. ಇಷ್ಟರಲ್ಲಿ ಬಾಣಾಸುರನ ತಾಯಿಯಾದ ಕೋಟಿಕಿಯೆಂಬವಳು ತನ್ನ ಮಗನಿಗೆ ಕೃಷ್ಣನ ಕೈಯಿಂದಂಟಾಗುವ ಮರಣವನ್ನು ತಪ್ಪಿಸಬೇಕೆಂಬ ಉದ್ದೇಶದಿಂದ, ತಲೆಯನ್ನು ಕದರಿಕೊಂಡು, ಮೈಮೇಲೆ ಬಿಟ್ಟಯಿಲ್ಲದೆ ಓಡಿ ಬಂದು, ಕೃಷ್ಣನ ಮುಂದೆ ನಿಂತಳು. ಈ ಅಭಾಸವನ್ನು ನೋಡಲಾರದೆ ಕೃಷ್ಣನು ಹಿಮ್ಮೆಗೆವಾಗಿ ತಿರುಗಿ ನಿಂತಿದ್ದಾಗ, ಬಾಣಾಸುರನು ತಲೆತಪ್ಪಿಸಿಕೊಂಡು ಓಡಿ ಹೋಗಿ ತನ್ನ ಪಟ್ಟಣದಲ್ಲಿ ಸೇರಿಕೊಂಡನು. ಇಷ್ಟರಲ್ಲಿ ಇತ್ತಲಾಗಿ ರುದ್ರನು ತನ್ನ ಭೂತಗಣಗಳೆಲ್ಲವೂ ಕೃಷ್ಣನಿಂದ ಪರಾಜಿತವಾಗಿ ಓಡಿ ಹೋಗುವುದನ್ನು ಸಹಿಸಲಾರದೆ, ವಾಹೇಶ್ವರಜ್ವರವೆಂಬ ಮಹಾಭಯಂಕರವಾದ ಒಂದಾನೊಂದು ಜ್ವರವನ್ನು ಕೃಷ್ಣನಮೇಲೆ ಪ್ರಯೋಗಿಸಿದನು. ಆ ಜ್ವರವು ಮೂರು ತಲೆಗಳಿಂದಲೂ ಕೂಡಿದ ಭಯಂಕರವಾದ ಪ್ರರುಷಾಕೃತಿಯನ್ನು ತಾಳಿ, ಹತ್ತು ದಿಕ್ಕು

ಗಳನ್ನೂ ಏಕಕಾಲದಲ್ಲಿ ದಹಿಸುವಂತೆ ಜ್ವಾಲೆಯನ್ನೆ ರಚಿಸುತ್ತ, ಕೃಷ್ಣನನ್ನಿ ದಿರಿಸಿ ಬಂದಿತು. ಆಗಲೇ ಕೃಷ್ಣನು, ಅದನ್ನಡಗಿಸುವುದಕ್ಕಾಗಿ ವೈಷ್ಣವಜ್ವರವನ್ನು ಕಳುಹಿಸಿದನು. ಮಾಹೇಶ್ವರ ವೈಷ್ಣವಜ್ವರಗಳೆರಡೂ ಬಹಳ ಹೊತ್ತಿನವರೆಗೆ ಒಂದಕ್ಕೊಂದು ಕಣಗಾಡುತ್ತಿದ್ದುವು. ಕೊನೆಗೆ ವೈಷ್ಣವಜ್ವರದ ವೇಗವನ್ನು ತಡೆಯಲಾರದೆ ಮಾಹೇಶ ರಜ್ವರವು ದೈನ್ಯದಿಂದ ಕೂಗಿಡುತ್ತ, ಆಗ ತನಗೆ ಅಭಯವನ್ನು ಕೊಡತಕ್ಕವರು ಬೇರೆ ಯಾರೂ ಇಲ್ಲವೆಂದು ನೋಡಿ, ಭಯದಿಂದ ಕೃಷ್ಣನಲ್ಲಿಯೇ ಶರಣಾರ್ಥಿಯಾಗಿ ಬಂದು, ಅಂಜಲಿಬಂಧಪೂರ್ವಕವಾಗಿ ಹೀಗೆಂದು ಸ್ತೋತ್ರವಾಡತೊಡಗಿತು. "ಓ ದೇವಾ! ಅನಂತಶಕ್ತಿಯುಳ್ಳವನಾಗಿಯೂ, ಸರ್ವೇಶ್ವರನಾಗಿಯೂ, ಸಮಸ್ತಭೂತಗಳಿಗೂ ಅಂತರಾತ್ಮನಾಗಿಯೂ, ಕೇವಲ ಜ್ಞಾನಮಯನಾಗಿಯೂ, ಲೋಕದ ಸೃಷ್ಟಿ ಸ್ಥಿತಿಸಂಹಾರಗಳಿಗೆ ಕಾರಣನಾಗಿಯೂ ವೇದೈಕಗೋಚರನಾದ ಬ್ರಹ್ಮಸ್ವರೂಪನಾಗಿಯೂ, ಹಸಿವು, ಬಾಯಾರಿಕೆ, ಶೋಕ, ಮೋಹ ಜರಾಮರಣಗಳೆಂಬ ಸಡೂರ್ಮಗಳನ್ನೂ ಜಯಿಸಿದವನಾಗಿಯೂ ಇರುವ ನಿನ್ನನ್ನು ನಮಸ್ಕರಿಸುವೆನು. ಓ ಪ್ರಭೂ! ಕಾಲ ದೈವ ಕರ್ಮ ಜೀವ, ಸ್ವಭಾವ ಪೃಥಿವ್ಯಾದಿ ದ್ರವ್ಯಗಳು, ಅವುಗಳಿಗೆ ಉತ್ಪತ್ತಿಸ್ಥಾನವಾದ ಪ್ರಕೃತಿ, ಪಂಚಪ್ರಾಣಗಳು, ಬುದ್ಧಿ, ಅವಸ್ಥಾಭೇದಗಳು, ಇವುಗಳ ಸಂಘಾತ ರೂಪವಾದ ಶರೀರ, ಈ ಪ್ರಪಂಚದಲ್ಲಿ ಕಾರ್ಯಕಾರಣರೂಪವಾಗಿ ಮಾರ್ಪಡುವ ವಿಧಾನಗಳು, ಇವೆಲ್ಲವೂ ನಿನ್ನ ಸಂಕಲ್ಪರೂಪವಾದ ಮಾಯೆಗೆ ಅಧೀನವಾಗಿ ನಡೆಯತಕ್ಕವುಗಳು. ಈ ಸಮಸ್ತವಸ್ತುಗಳ ಸ್ವರೂಪದಿಂದಲೂ ಭಿನ್ನನಾದ ನೀನೇ ನಮಸ್ಕರವು. ದೇವಾ! ಈಗ ನೀನು ಒಬ್ಬ ಯಾದವಕುಮಾರನಂತೆ ತೋರಿದರೂ ಇದು ಸ್ವೇಚ್ಛೆಯಿಂದ ನೀನಾಗಿ ಪರಿಗ್ರಹಿಸಿದ ರೂಪವೇ ಹೊರತು ಕರ್ಮಾಧೀನವಾದುದಲ್ಲ. ಸಾಧುಗಳಾದ ದೇವತೆಗಳನ್ನು ರಕ್ಷಿಸುವುದಕ್ಕಾಗಿಯೂ, ಧರ್ಮ ಮರಾದೆಯನ್ನು ಕಾಪಾಡುವುದಕ್ಕಾಗಿಯೂ ಇದೇ ವಿಧವಾಗಿ ಹಿಂದೆ ನೀನು ಮತ್ಸ್ಯಾದೈವತಾರಗಳನ್ನೂ ಪರಿಗ್ರಹಿಸಿರುವೆ. ಈ ಅವತಾರಗಳೆಲ್ಲವೂ, ಲೋಕಕಂಟಕರಾದ ದುರ್ಮಾರ್ಗರನ್ನು ನಿಗ್ರಹಿಸಿ, ಭೂಭಾರವನ್ನು ಪರಿಹರಿಸುವುದಕ್ಕಾಯೇ ಹೊರತು ಬೇರೆಯಲ್ಲ. ಕೃಷ್ಣಾ! ಈಗ ನಾನು ತೇಜೋರೂಪವಾದ ದುಸ್ಸಹವಾದ ಜ್ವರದಿಂದ ದಗ್ಧನಾಗುತ್ತಿರುವೆನು. ಈ ನಿನ್ನ ತೇಜಸ್ಸು ಸ್ವಭಾವದಿಂದ ಶಾಂತವಾಗಿದ್ದರೂ, ಇದಿರೊಂದವರಲ್ಲಿ ಮಹೋಗ್ರತೆಯನ್ನು ತೋರಿಸುವುದು. ಆ ನಿನ್ನ ತೇಜಸ್ಸಿನಿಂದ ದಹಿಸಲ್ಪಡುತ್ತಿರುವ ನನ್ನನ್ನು ಕಾಪಾಡಬೇಕು. ಪ್ರಾಣಿಗಳು ತಮಗೆ ಬೇರೊಬ್ಬರು ರಕ್ಷಕರಿರುವರೆಂಬ ಭ್ರಾಂತಿಯಿಂದ ನಿನ್ನಲ್ಲಿ ವಿಮುಖರಾಗಿರುವವರೆಗೂ,

ಹೀಗೆ ನಾನಾವಿಧವಾದ ತಾಪಕ್ಕೆ ಗುರಿಯಾಗುವುದು ಸಹಜವು. ಈಗ ನಾನಾ ದರೋ ಬೇರೆ ರಕ್ಷಿಸಬಲ್ಲವರೊಬ್ಬರನ್ನೂ ಕಾಣದೆ, ನಿನ್ನ ಪಾದಾರವಿಂದದಲ್ಲಿ ಮರೆಹೊಕ್ಕಿರುವೆನು ನನ್ನನ್ನು ರಕ್ಷಿಸಬೇಕು' ಎಂದಿತು. ಅದನ್ನು ಕೇಳಿ ಭಗವಂತನು ಕೃಪಾವಶನಾಗಿ, ಆ ಜ್ವರವನ್ನು ಕುರಿತು 'ಓ ತಿರಿತಾ! ನಿನ್ನ ಭಕ್ತಿಗೆ ನಾನು ಪ್ರಸನ್ನನಾದೆ. ನನ್ನಿಂದ ಪ್ರೇರಿತವಾದ ನಾರಾಯಣಜ್ವರವು ನಿನ್ನನ್ನು ಬಾಧಿಸದಿರಲಿ! ನಿನ್ನ ಭಯವು ನೀಗಲಿ! ಇದಲ್ಲದೆ ಈಗ ನಮ್ಮಿಬ್ಬರಿಗೆ ನಡೆದ ಈ ಸಂವಾದವನ್ನು ಯಾವನು ಸ್ಮರಿಸುವನೋ, ಅವನಿಗೆ ನಿನ್ನಿಂದ ವರಣವಿಲ್ಲ ದಿರಲಿ' ಎಂದನು. ಅಮೇಲೆ ಮಾಹೇಶ್ವರಜ್ವರವು ಕೃಷ್ಣನಿಗೆ ನಮಸ್ಕರಿಸಿಹೊರಟು ಹೋಯಿತು. ಇಷ್ಟರಲ್ಲಿ ಅತ್ತಲಾಗಿ ಬಾಣಾಸುರನು ಚೇತರಿಸಿಕೊಂಡ. ತಿರುಗಿ ಕೃಷ್ಣನೊಡನೆ ಯುಗ್ಧಕ್ಕಾಗಿ ರಥವನ್ನೇರಿ ಹೊರಟನು. ತನ್ನ ಸಹಸ್ರಬಾಹುಗಳಲ್ಲಿಯೂ ನಾನಾಬಗೆಯ ಶಸ್ತ್ರಾಸ್ತ್ರಗಳನ್ನು ಹಿಡಿದು, ಕೃಷ್ಣನಿಗಿದಿರಾಗಿ ನಿಂತು ದೊಡ್ಡ ಪರಿಘ್ರೋಂದನ್ನು ಕೃಷ್ಣನಮೇಲೆ ಪ್ರಯೋಗಿಸಿದನು. ಒಡನೆಯೇ ಕೃಷ್ಣನು ಆ ಪರಿಘ್ರವನ್ನೂ, ಅದನ್ನು ಪ್ರಯೋಗಿಸಿದ ಬಾಣಾಸುರನ ಭುಜವನ್ನೂ, ತನ್ನ ಬಾಣಗಳಿಂದ ತುಂಡುಮಾಡಿಕಡಹಿದನು ತಿರುತಿರುಗಿ ಬಾಣಾಸುರನು, ಬೇರೆಬೇರೆ ಭುಜಗಳಿಂದ ಬೇರೆಬೇರೆ ಬಾಣಗಳನ್ನು ಪ್ರಯೋಗಿಸುತ್ತಿಹ್ನ ಹಾಗೆಲ್ಲಾ, ಕೃಷ್ಣನು ತೀಕ್ಷ್ಣಧಾರೆಯುಳ್ಳ ತನ್ನ ಚಕ್ರಾಯುಧದಿಂದ, ಮರದ ಕೊಂಬೆಗಳನ್ನು ಕಡಿಯುವಂತೆ ಆ ಬಾಣಾಸುರನ ತೋಳುಗಳನ್ನು ಕಡಿಯುತ್ತ ಬಂದನು. ಹೀಗೆ ಬಾಣಾಸುರನ ತೋಳುಗಳೆಲ್ಲವೂ ಚಕ್ರಾಯುಧದಿಂದ ಕತ್ತರಿಸಲ್ಪಡುತ್ತಿರುವುದನ್ನು ನೋಡಿ, ಭಕ್ತವತ್ಸಲನಾದ ರುದ್ರನು, ತನ್ನ ಆಶ್ರಿತನಾದ ಬಾಣಾಸುರನನ್ನು ರಕ್ಷಿಸಬೇಕೆಂಬ ಉದ್ದೇಶದಿಂದ, ಕೃಷ್ಣನಬಳಿಗೆ ಬಂದು ಹೀಗೆಂದು ಹೇಳುವನು. "ಕೃಷ್ಣಾ! ಶಬ್ದಬ್ರಹ್ಮವೆನಿಸಿಕೊಂಡ ವೇದಗಳಿಂದ ಪ್ರತಿಪಾದ್ಯನಾಗಿ, ಸ್ವಯಂಪ್ರಕಾಶವುಳ್ಳ ಪರಬ್ರಹ್ಮವೇ ನೀನು! ಆಕಾಶದಂತೆ ನಿರ್ಲಿಪವಾದ ನಿನ್ನ ಸ್ವರೂಪವನ್ನು ಯೋಗಪರಿಶುದ್ಧವಾದ ಮನಸ್ಸುಳ್ಳವರುಮಾತ್ರವೇ ಕಾಣಬಲ್ಲರು. ನಿನಗೆ ಆಕಾಶವೇ ನಾಭಿ ಅಗ್ನಿಯೇ ಹುಖವು! ಜಲವೇ ರೇತಸ್ಸು! ದ್ಯುಲೋಕವೇ ನಿನ್ನ ಶಿರಸ್ಸು! ದಿಕ್ಕುಗಳೇ ನಿನ್ನ ಕಿವಿಗಳು! ಭೂಮಿಯೇ ನಿನ್ನ ಪಾದವು! ಚಂದ್ರನೇ ನಿನ್ನ ಮನಸ್ಸು! ಸೂರ್ಯನೇ ನಿನ್ನ ದೃಷ್ಟಿ! ನಾನು ನಿನ್ನ ಅಂತಃಕರಣಭೇದವಾದ ಅಹಂಕಾರವೆನಿಸುವೆನು. ಸಮುದ್ರವೇ ಜಠರವು! ಇಂದ್ರಾದಿಗಳು ನಿನ್ನ ಭುಜಗಳು! ಸಸ್ಯವರ್ಗಗಳೆಲ್ಲವೂ ನಿನ್ನ ಮೈಕೂದಲುಗಳು! ಮೇಘಗಳೇ ನಿನ್ನ ಕೇತಗಳು! ಬ್ರಹ್ಮನೇ ನಿನ್ನ ಬುದ್ಧಿ!

ಪ್ರಜಾಧಿಪತಿಯೇ ನಿನ್ನ ಪುರುಷಲಿಂಗವು. ಧರ್ಮದೇವನೇ ನಿನ್ನ ಹೃದಯವು! ಹೀಗೆ ನಿನ್ನ ಪುರುಷಾಕೃತಿಯು ಲೋಕಮಯವಾಗಿರುವುದು. ಅಂತಹ ನೀನು ಯದುಕುಲದಲ್ಲಿ ಅವತರಿಸಿರುವುದು, ಧರ್ಮಮರ್ಯಾದೆಯನ್ನು ರಕ್ಷಿಸಿ ಲೋಕವನ್ನು ಕ್ಷೇಮದಿಂದಿರಿಸುವುದಕ್ಕಾಗಿಯೇ ಹೊರತು ಬೇರೆಯಲ್ಲ. ಈ ಅವತಾರದಲ್ಲಿಯೂ ನಿನ್ನ ಸರ್ವಜ್ಞತ್ವಾದಿಗುಣಗಳಿಗೆ ಎನ್ನೂ ಕೊರತೆಯಿರುವುದಿಲ್ಲ. ಲೋಕಪಾಲಕರಾದ ನಾವೆಲ್ಲರೂ ನಿನಗೆ ಸಾಧನರಾಗಿ ಕಾರ್ಯಗಳನ್ನು ನಡೆಸತಕ್ಕವರೇ ಹೊರತು ಸ್ವತಂತ್ರರಲ್ಲ. ಈ ಜಗತ್ತಿಗೆ ಮೂಲಕಾರಣನಾದ ಅದಿಪುರುಷನು ನೀನೊಬ್ಬನೇ! ಮತ್ತು ಈ ಪ್ರಪಂಚವೆಲ್ಲವೂ ನಿನೊಬ್ಬನ ಸ್ವರೂಪವೇ! ನಿನಗೆ ಕಾರಣವಸ್ತುವು ಬೇರೊಂದಿಲ್ಲ! ಈ ಪ್ರಪಂಚವನ್ನು ನಿರ್ಮಿಸಿದವನೂ, ಈ ಪ್ರಪಂಚರೂಪದಿಂದ ತೋರತಕ್ಕವನೂ ನೀನೇ! ಆದುದರಿಂದ ಈ ಜಗತ್ತಿನ ನಿಮಿತ್ತೋಪಾದಾನಕಾರಣಗಳೆರಡೂ ನೀನೇ! ನೀನು ಜ್ಞಾನಸ್ವರೂಪನಾದುದರಿಂದ, ಜಡಪ್ರಕೃತಿಗಿಂತಲೂ ಬೇರೆಯಾದವನು. ಜಾಗರ ಸ್ವಪ್ನ ಸುಷುಪ್ತಿಗಳೆಂಬ ಅವಸ್ಥಾತ್ರಯವನ್ನೂ ವಿಹರಿಸಿದವನಾದುದರಿಂದ ಜೀವಕ್ಕಿಂತಲೂ ವಿಲಕ್ಷಣನು. ಸರ್ವೇಶ್ವರನು. ನೀನು ಆಕಾಶದಂತೆ ನಿರ್ಮಲಕಾರಣಿಯಾದೂ, ಜಗತ್ತಿಗೆ ಉಪಾದಾನಕಾರಣನಾಗಿ ವಿಕಾರವನ್ನು ಹೊಂದುತ್ತಿರುವೆಯೆಂಬುದೂ ಪರಸ್ಪರವಿರುದ್ಧವಾಗಿರಲೂ, ಪ್ರಕೃತಿಪುರುಷರಲ್ಲಿರುವ ಸಮಸ್ತಗುಣಗಳನ್ನೂ, ಪ್ರಸಿದ್ಧಿಗೊಳಿಸುವುದಕ್ಕಾಗಿ ನಿನ್ನ ಸಂಕಲ್ಪದಿಂದ ನೀನೇ ಹಾಗೆ ತೋರುವೆ. ಈ ನಿನ್ನ ಸರ್ವಶಕ್ತತ್ವವನ್ನು ತಿಳಿಸುವುದಕ್ಕೆ ವೇದಾಂತವಾಕ್ಯಗಳಲ್ಲದೆ ಬೇರೆಪ್ರಮಾಣಗಳಿಲ್ಲ. ಸೂರ್ಯನ ಶಕ್ತಿಯಿಂದಲೇ ಹೊರಕ್ಕೆ ಕಾಣುತ್ತಿರುವ ಮೇಘಾದಿಗಳು ಅವನಿಗೆ ಅಡ್ಡಲಾಗಿ ಬಂದಾಗಲೂ, ಅದರಿಂದ ಅವನು ಮರೆಸಲ್ಪಡದೆ, ಅದರ ಒಳಗೂ ಹೊರಗೂ, ತನ್ನ ಕಾಂತಿಯನ್ನು ಪ್ರಸರಿಸಿ, ಇತರರೂಪಗಳನ್ನು ಪ್ರಕಾಶಪಡಿಸುವಂತೆ, ನೀನೂಕೂಡ ಸತ್ವಾದಿಗುಣಗಳಿಂದ ಮರೆಸಲ್ಪಟ್ಟಂತೆ ತೋರಿದರೂ, ಅದರಿಂದ ನಿನ್ನ ಸ್ವರೂಪಸ್ವಭಾವಗಳು ಮರೆಸಲ್ಪಡದೆ, ನೀನು ಪ್ರಕೃತಿಮೊದಲಾದುವುಗಳನ್ನು ಪ್ರಕಾಶಪಡಿಸುವೆ! ಮತ್ತು ನೀನು ಸ್ವಯಂಪ್ರಕಾಶವುಳ್ಳವನು. ನಿನ್ನ ಮಾಯೆಯಿಂದ ಮೋಹಿತರಾದವರೇ, ಮನೆಮಂದಿಮಕ್ಕಳಲ್ಲಿ ತಗುಲುಬಿದ್ದು, ದುಃಖಸಮುದ್ರದಲ್ಲಿ ಮುಳುಗಿ ತೇಲುತ್ತಿರುವರು. ನಿರತಿಶಯಕೃಪಾಕರನಾದ ನೀನು, ಆ ಮಾಯೆಯನ್ನು ದಾಟುವುದಕ್ಕಾಗಿಯೇ ಮನುಷ್ಯರಿಗೆ ನಿನ್ನ ಆರಾಧನಕ್ಕೆ ಸಾಧನವಾದ ದೇಹವನ್ನು ಕೊಡುತ್ತಿರುವೆ. ಅಂತಹ ದೇಹವನ್ನು ಹೊಂದಿರುವಾಗಲೂ, ಯಾವನು ಇಂದ್ರಿಯಪರವಶನಾಗಿ, ನಿನ್ನ ಚರಣಾರವಿಂದವನ್ನು ಸೇವಿಸುವುದಿಲ್ಲವೋ, ಅಂತವನ

ಸ್ಥಿತಿಯು ಬಹಳ ಶೋಚನೀಯವಾದುದು. ಅಂತವನು, ತನ್ನನ್ನು ತಾನೇ ವಂಚಿಸಿ ಕೊಳ್ಳತಕ್ಕ ಮೂಢನೆನಿಸುವನು. ಯಾವ ಮನುಷ್ಯನು ತಾನು ಮರಣತೀಲನೆಂಬುದನ್ನೂ, ತನ್ನ ಅತ್ಯಸ್ವರೂಪವನ್ನೂ, ತಿಳಿಯದೆ, ಸರ್ವಲೋಕಪ್ರಿಯನಾದ ನಿನ್ನನ್ನು ಬಿಟ್ಟು, ಇಂದ್ರಿಯಪರವಶನಾಗಿ, ಅನರ್ಥಹೇತುಗಳಾದ ಕಬ್ಬಾದಿ ವಿಷಯಗಳಲ್ಲಿ ಆನೆಯಿಡುವನೋ, ಅಂತವನ ಸ್ಥಿತಿಗಾಗಿ ಎಷ್ಟು ಪರಿತಪಿಸಿದರೂ ಸಾಲದು. ಅಂತವನು ಅಮೃತವನ್ನು ವಿಷವೆಂದು ಭ್ರಮಿಸಿ ನಿರಾಕರಿಸುವ ಮೂಢನೆಂತಲ್ಲ! ನೀನೇನು. ಓ ದೇವಾ! ನಾನು, ಚತುರ್ಮುಖಬ್ರಹ್ಮನು, ಇಂಟ್ರಾದೀವತೆಗಳು, ಶುದ್ಧಮನಸ್ಕರಾದ ಮುನಿಗಳು, ಎಲ್ಲರೂ ಸರ್ವಾಂತರಾತ್ಮನಾಗಿಯೂ, ಸರ್ವಲೋಕಪ್ರಿಯನಾಗಿಯೂ, ಸರ್ವೇಶ್ವರನಾಗಿಯೂ ಇರುವ ನಿನಗೆ ಸರ್ವವಿಧದಿಂದಲೂ ಅಧೀನರಾಗಿರುವೆವು. ನಮ್ಮೆಲ್ಲರಿಗೂ ನೀನೇ ಗತಿಯನಿಸಿರುವೆ. ಹೀಗೆ ಈ ಪ್ರಪಂಚದ ಸೃಷ್ಟಿಸ್ಥಿತಿ, ಲಯಗಳಿಗೆ ಕಾರಣನಾಗಿಯೂ, ಸರ್ವಸಮನಾಗಿಯೂ, ಹಸಿವು, ಬಾಯಾರಿಕೆ ಮೊದಲಾದ ಉರ್ಮಿಬಾಧೆಗಳಿಲ್ಲದೆ ಶಾಂತನಾಗಿಯೂ ಸರ್ವಸುಹೃತ್ತಾಗಿಯೂ, ಸ್ವಯಂಪ್ರಭುವಾಗಿಯೂ, ಎಣಿಯಿಲ್ಲದವನಾಗಿಯೂ, ನಮ್ಮಂತಹ ಸಮಸ್ತ ಜೀವಿಗಳಿಗೂ ಆಧಾರನಾಗಿಯೂ ಇರುವ ನಿನ್ನನ್ನು, ನಾವೆಲ್ಲರೂ, ಭೋಗ, ಮೋಕ್ಷಗಳೆರಡಕ್ಕಾಗಿಯೂ ಭಜಿಸುತ್ತಿರುವೆವು. ಆ ಸಂಗತಿಯು ಹಾಗಿರಲಿ! ಈ ಬಾಣಾಸುರನು ಆದಿಯಿಂದಲೂ ನನ್ನ ಭಕ್ತನಾಗಿ, ನನ್ನನ್ನೇ ಅನುಮರ್ತಿಸುತ್ತಿದ್ದನು. ಈತನಿಗೆ ನಾನು ಅಪಾಯದಿಂದ ರಕ್ಷಿಸುವುದಾಗಿ ಅಭಯವನ್ನು ಕೊಟ್ಟಿರುವೆನು. ಈಗ ನಿನ್ನಿಂದ ಅವನಿಗೆ ಅಪಾಯವೇನಾದರೂ ಸಂಭವಿಸಿದಪಕ್ಷದಲ್ಲಿ ನನ್ನ ಮಾತು ವ್ಯರ್ಥವಾಗುವುದು. ಆದುದರಿಂದ ನೀನು ಇವನಲ್ಲಿ ಅನುಗ್ರಹವನ್ನು ತೋರಿಸಿ, ನಾನು ಕೊಟ್ಟ ಅಭಯವನ್ನು ಸಾರ್ಥಕಗೊಳಿಸಬೇಕು. ಇದಲ್ಲದೆ ಹಿಂದೆ ನೀನು ನೃಸಿಂಹಾವತಾರದಲ್ಲಿ ಪ್ರಹ್ಲಾದನನ್ನು ಕುರಿತು, ಮುಂದೆ ಆತನ ಸಂತನಕ್ಕೆ ಸೇರಿದವರನ್ನು ಕೊಲ್ಲುವುದಿಲ್ಲವೆಂದು ಅನುಗ್ರಹಿಸಿರುವೆಯಲ್ಲವೆ? ಇವನೂ ಆ ಸಂತಾನಕ್ಕೆ ಸೇರಿದವನಾದುದರಿಂದ ಇವನನ್ನು ನೀನು ಕೊಲ್ಲದೆ ರಕ್ಷಿಸಬೇಕು. ಇದೇ ನನ್ನ ಪ್ರಾರ್ಥನೆ' ಎಂದನು. ಅದಕ್ಕಾ ಕೃಷ್ಣನು 'ಓ ಶಂಕರಾ! ನಿನ್ನ ಇಷ್ಟದಂತೆ ನಿನ್ನ ಕೋರಿಕೆಯನ್ನು ನಡೆಸುವೆನು. ನಿನ್ನ ಪ್ರಿಯವೇ ನನ್ನ ಪ್ರಿಯವು. ನನಗೂ ಇವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲ. ಈತನು ನನಗೆ ಪರಮಭಕ್ತನಾದ ಬಲಿಚಕ್ರವರ್ತಿಯ ಮಗನಾದುದರಿಂದ, ನಾನು ಎಂದಿಗೂ ಇವನನ್ನು ಕೊಲ್ಲಲಾರೆನು. ಇದಲ್ಲದೆ, ಹಿಂದೆ ನಾನು ಪ್ರಹ್ಲಾದನಿಗೆ, ಆತನ ವಂಶದವರನ್ನು



ಕೊಲ್ಲುವುದಿಲ್ಲವೆಂದು ಪ್ರತಿಜ್ಞೆ ಮಾಡಿಕೊಟ್ಟಿರುವೆನು. ಆದರೆ ಇವನ ವಿರೋಧ ಕೊಬ್ಬನ್ನು ಮುರಿಯುವುದಕ್ಕಾಗಿ ಇವನ ಭುಜಗಳೆಲ್ಲವನ್ನೂ ಕಡಿದುಹಾಕಿದೆನು. ಭೂಭಾರವನ್ನು ತಗ್ಗಿಸುವುದಕ್ಕಾಗಿ ಇವನ ಸೈನ್ಯವೆಲ್ಲವನ್ನೂ ಧ್ವಂಸಮಾಡಿದೆನು. ಇವನಿಗೆ ನಾಲ್ಕು ತೋಳುಗಳನ್ನು ಮಾತ್ರ ಮಿಗಿಸಿರುವೆನು. ಮುಂದೆ ಇವನು ಜರಾ ಮರಣಗಳೆಲ್ಲದೆ ಬೇರೆ ಯಾರಿಂದಲೂ ಭಯವಿಲ್ಲದೆ, ನಿನ್ನ ಪಾರ್ಷ್ವದಗಣಗಳಲ್ಲಿ ಒಬ್ಬನಾಗಲಿ" ಎಂದನು. ಹೀಗೆ ಕೃಷ್ಣನು ಅಭಯವನ್ನು ಕೂಟ್ಟಮೇಲೆ, ಬಾಣಾ ಸುರನು ಮುಂದೆ ಬಂದು ಕೃಷ್ಣನಿಗೆ ತಲೆಬಿಟ್ಟು ನಮಸ್ಕರಿಸಿ, ತನ್ನ ಮಗಳಾದ ಉಷೆಯೊಡನೆ ಅನಿರುದ ನನ್ನು ರಥದಲ್ಲಿ ಕುಳ್ಳಿರಿಸಿ, ಕೃಷ್ಣನಬಳಿಗೆ ಕರೆತಂದು ಬಿಟ್ಟನು. ಅಮೇಲೆ ಕೃಷ್ಣನು ರುದ್ರನ ಅನುಜ್ಞೆಯನ್ನು ಪಡೆದು, ಉತ್ತಮವಾದ ವಸ್ತ್ರಭೂಷಣಗಳಿಂದಲಂಕೃತರಾದ ಆ ವಧೂವರರನ್ನು ಮುಂದಿಟ್ಟುಕೊಂಡು, ಅಕ್ಷೋಹಿಣೀ ಸೈನ್ಯದಿಂದ ಪರಿವೃತನಾಗಿ, ತನ್ನ ಪುರಕ್ಕೆ ಹಿಂತಿರುಗಿದನು. ಇಷ್ಟ ರಲ್ಲಿಯೇ ದ್ವಾರಕಾವಾಸಿಗಳೆಲ್ಲರೂ ಈ ಶುಭವೃತ್ತಾಂತವನ್ನು ಕೇಳಿ ಪಟ್ಟಣವನ್ನು ಲಂಕರಿಸಿಟ್ಟರು. ಎಲ್ಲಿ ನೋಡಿದರೂ ಧ್ವಜಗಳೂ, ತೋರಣಗಳೂ ಕಂಗೊಳಿಸುತ್ತಿದ್ದುವು. ರಾಜವೀಧಿಗಳೂ, ಚತುಷ್ಟಂಭಗಳೂ ಸುಗಂಧ ಜಲದಿಂದ ನೇಚಿತ ವಾಗಿದ್ದುವು. ಶಂಖ, ದುಂದುಭಿ, ಮೊದಲಾದವಾದ್ಯಗಳು ಮೊಳಗುತ್ತಿದ್ದುವು. ಇಷ್ಟಬಂಧುಗಳೂ, ಪುರವಾಸಿಗಳೂ, ಬ್ರಾಹ್ಮಣರೂ ಇದಿರುಗೊಂಡು ಬಂದು, ವಧೂವರರನ್ನು ಸತ್ಕರಿಸಿ ಕರೆದುಕೊಂಡು ಹೋದರು. ಹೀಗೆ ಸಕಲಸಂಭ್ರಮ ದೊಡನೆ ಕೃಷ್ಣನು ಪುರಪ್ರವೇಶವನ್ನು ಮಾಡಿದನು. ಓ ಪರೀಕ್ಷಿದ್ರಾಜಾ! ಯಾವನು ಕೃಷ್ಣನಿಗೂ, ರುದ್ರನಿಗೂ ನಡೆದ ಈ ಯುದ್ಧವನ್ನೂ, ಪ್ರಾತಃಕಾಲ ದಲ್ಲಿ ಸ್ಮರಿಸುವನೋ, ಅವನಿಗೆ ಎಂದಿಗೂ ಪರಾಜಯವಿಲ್ಲವು.

ಇದು ಅರವತ್ತಮೂರನೆಯ ಅಧ್ಯಾಯವು.

ನೃಗೋನಾಖ್ಯಾನವು.

ಓ ಪರೀಕ್ಷಿದ್ರಾಜಾ! ಒಮ್ಮೆ ಸಾಂಬ, ಪ್ರದ್ಯುಮ್ನ, ಚಾರುಭಾನು, ಗದ, ಮೊದಲಾದ ಯಾದವಕುಮಾರರೆಲ್ಲರೂ ವನವಿಹಾರಾರ್ಥವಾಗಿ ಕಾಡಿಗೆ ಹೋಗಿ, ಅಲ್ಲಿ ಬಹಳದೂತ್ರಿನವರಿಗೆ ಅಟಿವಾಡುತ್ತಿದ್ದರು. ಬಿಸಿಲಿನಲ್ಲಿ ಸುತ್ತಿ ಬಹಳವಾಗಿ ಬಳಲಿದುದರಿಂದ, ಅವರಿಗೆ ಬಾಯಾರಿಕೆಯು ತೋರಿತು. ನೀರನ್ನು ಹುಡುಕುತ್ತ ಬರುವಾಗ ಮುಂದೆ ಒಂದಾನೊಂದು ಹಾಳು ಬಾವಿಯು ಕಾಣಿಸಿತು. ನೀರಲ್ಲದೆ ಒಣಗಿಹೋದ್ದ ಆ ಬಾವಿಯಲ್ಲಿ, ಅದ್ಭುತಾಕಾರವುಳ್ಳ ಒಂದಾನೊಂದು ಕೃಕಲಾಸವು (ಹಂಟೆಗೊದ್ದ ಅಥವಾ ಓತೀಕೇತವು) ಬಿದ್ದು, ಅತ್ತಿತ್ತ ಕದಲಲಾರದೆ ನರನುತ್ತಿರುವುದನ್ನು ಕಂಡರು. ಕುರುತದಂತೆ ಬಿದ್ದಿರುವ ಆ ದೊಡ್ಡವ್ಯಾಣಿಯನ್ನು ನೋಡಿ ಅಶ್ಚರ್ಯವಡುತ್ತ, ಅದರ ಕಷ್ಟವನ್ನು ನೋಡಿ ಕನಿಕರದಿಂದ, ಅದನ್ನು ಆ ಬಾವಿಯಿಂದ ಮೇಲಕ್ಕೆ ತಂದುಬಿಡಬೇಕೆಂದು ಯತ್ನಿಸಿದರು. ಅದ್ಭುತಾಕಾರವುಳ್ಳ ಆ ಜಂತುವನ್ನು ಗುಲಭವಾಗಿ ಕೈಯಿಂದೆತ್ತಿ ತರುವುದಕ್ಕೆ ಸಾಧ್ಯವಿಲ್ಲ, ಚರ್ಮದ ಹಗ್ಗಗಳನ್ನೂ, ನೂಲುಹಗ್ಗಗಳನ್ನೂ ಜೋಡಿಸತಂದು, ಅದರ ಮೈಗೆ ಸುತ್ತಿ, ಎಲ್ಲರೂ ಪ್ರಯತ್ನಶ್ಚಾರ್ತಕವಾಗಿ ಎಳೆಯಲಾರಂಭಿಸಿದರು. ಆಗಲೂ ಅವರಿಂದ ಸಾಧ್ಯವಾಗಲಿಲ್ಲ. ಅಮೇಲೆ ಅಶ್ಚರ್ಯದಿಂದ ಎಲ್ಲರೂ ಬಂದು ಕೃಷ್ಣನಿಗೆ ಆ ಸಂಗತಿಯನ್ನು ತಿಳಿಸಿದರು. ಲೋಕನಿರ್ವಾಹಕನಾದ ಕೃಷ್ಣನು, ತಾನೂ ಅಶ್ಚರ್ಯವನ್ನು ನಟಿಸುತ್ತ ಆ ಬಾವಿಯಬಳಿಗೆ ಬಂದು ನೋಡಿ ತನ್ನ ಎಡಗೈಯಿಂದಲೇ ಅದನ್ನು ಆನಾಯಾಸವಾಗಿ ಮೇಲಕ್ಕೆತ್ತಿ ಮೇಲಕ್ಕೆ ತಂದು ಬಿಟ್ಟನು. ಭಗವಂತನ ಹಸ್ತಸ್ಪರ್ಶವಾದೊಡನೆ ಆ ಜಂತುವಿಗೆ ನೊದಲಿಕ್ಕೆ ಕೃಕಲಾಸರೂಪವು ಹೋಗಿ, ಒಂದಾನೊಂದು ದಿವ್ಯಪುರುಷಾಕೃತಿಯುಂಟಾಯಿತು. ಆ ಪುರುಷನು ಪುಟಹಾಕಿದ ಚಿನ್ನದಂತೆ ಹೊಳೆಯುವ ದೇಹಚ್ಚಾಯಿಯಿಂದಲೂ, ಮೈಮೇಲೆ ಉತ್ತಮವಸ್ತ್ರಾಭರಣಗಳಿಂದಲೂ, ಕಂಠದಲ್ಲಿ ದಿವ್ಯ ಪುಷ್ಪನಾಲಿಕೆಯಿಂದಲೂ ಶೋಭಿಸುತ್ತಿದ್ದನು. ಸರ್ವಜ್ಞನಾದ ಕೃಷ್ಣನು ಅವನ ಪೂರ್ವೋತ್ತರಗಳನ್ನು ಚೆನ್ನಾಗಿ ಬಲ್ಲವನಾದ್ದರೂ, ಅಲ್ಲಿದ್ದ ತನ್ನ ಸಹಚರರಿಗೂ ಇತರಲೋಕಕ್ಕೂ ಅತನ ಮಹಿಮೆಯನ್ನು ಪ್ರಕಾಶಗೊಳಿಸಬೇಕೆಂಬ ಉದ್ದೇಶದಿಂದ ಹೀಗೆಂದು ಪ್ರಶ್ನೆಮಾಡುವನು. “ಓ ಮಹಾತ್ಮಾ! ನೀನು ಯಾರು? ಅತ್ಯುತ್ತಮವಾದ ನಿನ್ನ ರೂಪವನ್ನು ನೋಡಿದರೆ, ನೀನು ನಿಜವಾಗಿ ಯಾವನೋ ದೇವತ್ರೇಷ್ಯನೆಂದೇ ನನಗೆ ತೋರುವುದು ಓ! ಭದ್ರಾ! ಯಾವ ಕಾರಣ

ದಿಂದ ನಿನಗೆ ಯೋಗ್ಯವಲ್ಲದ ಆ ನೀಚಜನ್ಮವುಂಟಾಗಿತ್ತು. ನಿನ್ನ ಪೂರ್ವ  
 ವೃತ್ತಾಂತವನ್ನು ತಿಳಿಯಬೇಕೆಂದು ನಮ್ಮೆಲ್ಲರಿಗೂ ಬಹಳ ಕುತೂಹಲವಿರು  
 ವುದು. ಅದನ್ನು ನಮಗೆ ತಿಳಿಸಬಹುದಾಗಿದ್ದಪಕ್ಷದಲ್ಲಿ ತಿಳಿಸಬೇಕೆಂದು ಕೋರು  
 ವೆನು” ಎಂದನು. ಓ ಪರೀಕ್ಷಿದ್ರಾಜಾ! ಕೃಷ್ಣನು ಹೀಗೆಂದು ಪ್ರಶ್ನೆಮಾಡಿ  
 ದೊಡನೆ, ಆ ದಿವ್ಯಪುರುಷನು ಸೂರ್ಯಪ್ರಭೆಯುಳ್ಳ ತನ್ನ ಕಿರೀಟವನ್ನು ಕೃಷ್ಣನ  
 ಪಾದಗಳಿಗೆ ಸೋಕಿಸಿ ನಮಸ್ಕರಿಸುತ್ತ, “ಓ ಸ್ವಾಮಿ! ನಾನು ಇಷ್ಟಾಕು  
 ರಾಜನ ಮಗನು. ನನಗೆ ನ್ಯಗನೆಂದು ಹೆಸರು. ದಾನಶೀಲರ ಹೆಸರನ್ನು ಕೇಳು  
 ವಾಗ, ಅವುಗಳನಡುವೆ ನನ್ನ ಹೆಸರೂ ನಿನ್ನಕಿವಿಗೆ ಬಿದ್ದಿದ್ದರ ಇರಬಹುದು.  
 ಅಥವಾ ಸರ್ವಭೂತಾತ್ಮಸಾಕ್ಷಿಯಾದ ನಿನಗೆ ತಿಳಿಯದುದೇನುಂಟು? ನಿನ್ನ  
 ಜ್ಞಾನಕ್ಕೆ ಕಾಲವಶದಿಂದುಂಟಾಗುವ ಕುಂದುಗಳೊಂದೂ ಇರುವದಿಲ್ಲ. ಆದುದರಿಂದ  
 ಭೂತಭವಿಸ್ಯದ್ವರ್ತಮಾನಗಳೆಲ್ಲವೂ ನಿನಗೆ ಕರತಲಾಮುಲಕವಾಗಿರುವುವು.  
 ಹಾಗಿದ್ದರೂ ನಿನ್ನ ಅಜ್ಞೆಯನ್ನು ಮಿರಲಾರದೆ ನಾನುನನ್ನ ಬಾಯಿಂದ ತಿಳಿಸು  
 ವೆನು ಓ ದೇವಾ! ಹಿಂದೆ ನಾನು, ಈ ಭೂಮಿಯಲ್ಲಿ ಎಷ್ಟು ರೇಣುಗಳುಂಟೋ,  
 ಆಕಾಶದಲ್ಲಿ ಎಷ್ಟು ನಕ್ಷತ್ರಗಳುಂಟೋ, ಆಕಾಶದಿಂದ ಎಷ್ಟು ಮಳೆಹನಿಗಳು  
 ಬೀಳುವವೋ, ಅಷ್ಟು ಗೋವುಗಳನ್ನು ದಾನಮಾಡಿರುವೆನು. ನಾನು ದಾನಮಾ  
 ಡಿದ ಗೋವುಗಳಾದರೂ ಸಾಧಾರಣವಾದುವಲ್ಲ! ಯೌವನವಯಸ್ಸುಳ್ಳವುಗಳಾಗಿ  
 ರೂಪದಲ್ಲಿಯೂ, ಸ್ವಭಾವದಲ್ಲಿಯೂ, ಶುಭಲಕ್ಷಣಗಳಲ್ಲಿಯೂ ಮೇಲೆನಿಸಿಕೊಂಡು  
 ಸಮೃದ್ಧವಾದ ಹಾಲನ್ನು ಕರೆಯತಕ್ಕವುಗಳು. ಉತ್ತಮವಾದ ಕಪಿಲವರ್ಣ  
 ದಿಂದ ಕೂಡಿದವುಗಳು! ಇಂತಹ ಗೋವುಗಳನ್ನೇ ಆರಿಸಿ, ಅವುಗಳ ಕೊಂಬು  
 ಗಳನ್ನು ಸುವರ್ಣಕಲಶಗಳಿಂದಲೂ, ಕಾಲುಗಳನ್ನು ಬೆಳ್ಳಿಯಗೊರಸಲು  
 ಗಳಿಂದಲೂ, ವಸ್ತ್ರಾಭರಣಗಳಿಂದಲೂ ಅಲಂಕರಿಸಿ, ಕರುಗಳೊಡನೆ ದಾನಮಾ  
 ಡಿಸಿದೆನು. ನಾನು ನನ್ನ ರಾಜ್ಯಾಧಿಕಾರಬಲದಿಂದ ಒಬ್ಬರಲ್ಲಿದ್ದುದನ್ನು  
 ಕಿತ್ತು ಮತ್ತೊಬ್ಬರಿಗೆ ದಾನಮಾಡಿದುದಲ್ಲ. ನ್ಯಾಯವಾದ ಬೆಲೆಯನ್ನು ಕೊಟ್ಟು  
 ತೆಗೆದು, ಅದನ್ನು ಬ್ರಾಹ್ಮಣರಿಗೆ ದಾನಮಾಡುತ್ತಿದ್ದೆನು. ನಾನು ಆ ಗೋದಾನಗಳಿಗೆ  
 ಪಾತ್ರೀಕರಿಸಿದ ಬ್ರಾಹ್ಮಣರಾದರೂ ಸಾಮಾನ್ಯರಲ್ಲ! ಗುಣಶೀಲಸಂಪನ್ನ  
 ರಾಗಿ, ವ್ರತನಿಷ್ಠರಾಗಿ, ತಪಸ್ಸಿನಲ್ಲಿಯೂ ನಿಪುಣರಾಗಿ, ಸಾಧುಗಳಾಗಿ, ಬಡವ  
 ರಾಗಿಯೂ ಇದ್ದ ಬ್ರಾಹ್ಮಣರನ್ನೇ ಹುಡುಕಿ, ಅವರಿಗೆ ವಸ್ತ್ರಾದ್ಯುಪಕಾರಗ  
 ಳೊಡನೆ ದಾನಮಾಡುತ್ತಿದ್ದೆನು. ನಾನು ದಾನಮಾಡಿದುದು ಗೋವುಗಳುಮಾತ್ರವೇ  
 ಅಲ್ಲ! ನನ್ನೆಲ್ಲ ಆರ್ಥಿಗಳಾಗಿ ಬಂದವರು, ಭೂಮಿಯನ್ನಾಗಲೀ,

ಮನೆಯನ್ನಾಗಲಿ, ಅನೇಕುದುರೆಗಳನ್ನಾಗಲಿ, ಕನ್ನೆಯರನ್ನಾಗಲಿ ಯಾವುದನ್ನವೇಕ್ಷಿಸಿದರೂ, ಅವರವರ ಇಷ್ಟಾನುಸಾರವಾಗಿ ಕೊಡುತ್ತಿದ್ದೆನು. ಮತ್ತು ತಿಲದಾನ, ರೂಪ್ಯದಾನ, ಶಯ್ಯಾದಾನ, ವಸ್ತ್ರದಾನ, ರತ್ನದಾನ ಮುಂತಾದ ಸಮಸ್ತದಾನಗಳನ್ನೂ ನಡೆಸಿರುವೆನು. ಅವರವರಿಗೆ ಬೇಕಾದ ಗೃಹೋಪಕರಣಗಳನ್ನೂ ದಾನಮಾಡಿರುವೆನು ಹೀಗೆ ದಾನಮಾಡುವುದೊಂದೇ ಅಲ್ಲದೆ, ಅನೇಕ ಯಜ್ಞಗಳನ್ನು ನಡೆಸಿರುವೆನು. ಕೆರೆ, ಬಾವಿ, ಸತ್ರ, ಮುಂದಾದ ಧರ್ಮಗಳನ್ನು ನಡೆಸಿರುವೆನು. ಹೀಗೆ ನಾನು ದಾನಧರ್ಮಗಳಲ್ಲಿ ನಿರತನಾಗಿರುವಾಗ, ಯಾವನೋ ಒಬ್ಬ ಬ್ರಾಹ್ಮಣೋತ್ತಮನಿಗೆ ನಾನು ಮೊದಲು ಕೊಟ್ಟಿದ್ದ ಗೋವು ತಪ್ಪಿಸಿಕೊಂಡು ಬಂದು, ತಿರುಗಿ ನನ್ನ ಮಂದೆಯಲ್ಲಿ ಸೇರಿ ಬಿಟ್ಟಿತು. ಆ ಸಂಗತಿಯು ನನಗೆ ತಿಳಿದಿರಲಿಲ್ಲ. ಇನ್ನೊಮ್ಮೆ ನಾನು ದಾನಮಾಡುವಕಾಲದಲ್ಲಿ ಅದನ್ನೂ ನನ್ನ ಸ್ವಂತವೆಂದೇ ತಿಳಿದು ಮತ್ತೊಬ್ಬ ಬ್ರಾಹ್ಮಣನಿಗೆ ದಾನಮಾಡಿಬಿಟ್ಟೆನು. ಆ ಬ್ರಾಹ್ಮಣನು ಅದನ್ನು ತನ್ನ ಮನೆಗೆ ಕರೆದುಕೊಂಡು ಹೋಗುತ್ತಿರುವಾಗ, ಮೊದಲು ಅದನ್ನು ನನ್ನಿಂದ ಪಡೆದು, ನ್ಯಾಯವಾಗಿ ಅದಕ್ಕೆ ಸ್ವಂತಗಾರನಾಗಿದ್ದ ಬ್ರಾಹ್ಮಣನು ಅಕಸ್ಮಾತ್ತಾಗಿ ಕಂಡು, ಆ ಗೋವು ತನ್ನದೆಂದು ನಡುದಾರಿಯಲ್ಲಿ ತಡೆದು ನಿಲ್ಲಿಸಿಬಿಟ್ಟನು. ಎರಡನೆಯವರು ನನ್ನಿಂದ ದಾನವನ್ನು ಪಡೆದ ಬ್ರಾಹ್ಮಣನು ಅದು ತನ್ನದೆಂದೂ, ಈಗಲೇ ನೈಗಚಕ್ರವರ್ತಿಯು ತನಗೆ ಕೊಟ್ಟಿರುವನೆಂದೂ ವಾದಿಸಿದನು. ಇಬ್ಬರೂ “ನನ್ನದು ತನ್ನದು” ಎಂದು ವಿವಾದಮಾಡುತ್ತ ನನ್ನಲ್ಲಿಗೆ ಬಂದರು. ಇಬ್ಬರೂ ಮುಷ್ಕರದಿಂದ ತಮ್ಮ ಹಟವನ್ನೇ ಸಾಧಿಸುತ್ತ, ನನ್ನನ್ನು ನೋಡಿ “ಕೊಟ್ಟದಾನವನ್ನು ಹಿಂತಿರುಗಿ ಕಿತ್ತಕೊಂಡ ದತ್ತಾಪಹರಿ” ಯೆಂದು ನನ್ನನ್ನು ಮೂದಲಿಸತೊಡಗಿದರು. ಅವರ ತಿರಸ್ಕಾರವಾಕ್ಯವನ್ನು ಕೇಳಿ ನನಗೆ ದಿಗ್ಭ್ರಮೆಹಿಡಿದಂತಾಯಿತು. ಅವರಿಬ್ಬರಿಗೂ ನಾನೇ ಆ ಗೋವನ್ನು ದಾನಮಾಡಿದವನು. ಅವರಲ್ಲಿ ಯಾರಾದರೂ ಒಬ್ಬರಿಗೆ ಅದನ್ನು ಕೊಟ್ಟು, ಮತ್ತೊಬ್ಬರನ್ನು ಬೇರೆ ವಿಧವಾಗಿ ತೃಪ್ತಿಪಡಿಸಿ, ಈ ಧರ್ಮಸಂಕಟದಿಂದ ಬಿಡುಗಡೆಹೊಂದಬೇಕೆಂದು ತೋರಿತು. ಇಬ್ಬರಿಗೂ ಎಷ್ಟೆಷ್ಟೋ ವಿಧದಿಂದ ಸಮಾಧಾನಹೇಳಿದೆನು. ಅದೊಂದು ಗೋವಿಗಾಗಿ ಅವರಲ್ಲಿ ಯಾವನಾದರೂ ಒಬ್ಬನಿಗೆ ಲಕ್ಷಗೋವುಗಳನ್ನು ಕೊಡುವುದಾಗಿ ಹೇಳಿದೆನು. ಇಬ್ಬರೂ ತಮ್ಮ ಮುಷ್ಕರವನ್ನು ಬಿಡದೆ, ಆ ಹಸುವೇ ತಮಗೆ ಬೇಕೆಂದು ನಿರ್ಬಂಧಿಸಿಬರು. ಆಗ ನಾನು ಅವರ ಮುಂದೆ ಕೈಮಗಿದು, “ಎಲೈ ಬ್ರಾಹ್ಮಣೋತ್ತಮರೆ! ತಿಳಿಯದೆ ಮಾಡಿದ

ನನ್ನ ತಪ್ಪನ್ನು ಮನ್ನಿಸಿ, ನನ್ನನ್ನು ನರಕದಿಂದ ಉದ್ಧರಿಸಬೇಕು. ನೀವು ಕೇಳಿದ ದ್ರವ್ಯವನ್ನು ಕೊಡುವುದಕ್ಕೆ ಸಿದ್ಧನಾಗಿರುವೆನು” ಎಂದು ಬೇಡಿದನು. ಇಷ್ಟಾದರೂ ಅದರ ಮೊದಲಿನ ಸ್ವಂತಗಾರನು “ನಿನ್ನ ಲಕ್ಷಗೋವುಗಳನ್ನೂ ನಾನೊಲೈನು” ಎಂದು ಹೇಳಿ ಕೋಪದಿಂದ ಹೊರಟುಹೋದನು. ಹಾಗೆಯೇ ಮತ್ತೊಬ್ಬನು, “ನೀನು ಹತ್ತು ಲಕ್ಷಗೋವುಗಳನ್ನು ಕೊಟ್ಟಿರೂ ನಾನೊಲೈ” ನೆಂದು ಹೇಳಿಹೋದನು ನಾನು ದಾನಮಾಡಿದ ಧೇನುವು ನನ್ನಲ್ಲೆಯೇ ನಿಂತು ಹೋಯಿತು. ಓ ದೇವಾ! ಕೊನೆಗೆ ನಿನ್ನ ಸಂಕಲ್ಪರೂಪವಾದ ಕಾಲವಶದಿಂದ ನಾನು ಮೃತನಾದವೇಲೆ ನನಗೆ ಯಾವ ಗತಿಯುಂಟಾಯಿತೆಂಬುದನ್ನೂ ತಿಳಿಸುವೆನು ಕೇಳು. ನನ್ನ ದೇಶಾವಸಾನದಲ್ಲಿ ಯಮದೂತರು ಬಂದು, ನನ್ನನ್ನು ಯಮಲೋಕಕ್ಕೆ ಕರೆದುಕೊಂಡು ಹೋದರು. ಅಲ್ಲಿ ಯಮಧರ್ಮರಾಯನು ನನ್ನನ್ನು ನೋಡಿ “ಓ ರಾಜಾ! ನೀನು ಪಾಪಪುಣ್ಯಗಳೆರಡನ್ನೂ ನಡೆಸಿರುವೆ! ಆದುದರಿಂದ ಮೊದಲು ನೀನು ಪಾಪಫಲವನ್ನನುಭವಿಸುವೆಯಾ? ಅಥವಾ ಪುಣ್ಯಫಲವನ್ನನುಭವಿಸುವೆಯಾ! ನಿನ್ನ ಇಷ್ಟವನ್ನು ಹೇಳು! ನೀನು ಎಷ್ಟೋ ದಾನಗಳನ್ನು ಮಾಡಿರುವೆ. ಅದಕ್ಕಾಗಿ ನೀನು ಅನುಭವಿಸಬೇಕಾದ ಪುಣ್ಯಫಲವು ಅಸಾರವಾಗಿರುವುದು. ಅದರೆ ದತ್ತಾಪಹಾರರೂಪವಾದ ನಿನ್ನ ಪಾಪಕ್ಕೂ ಫಲವನ್ನನುಭವಿಸದೆ ತೀರದು. ಅವುಗಳೆಲ್ಲ ನೀನು ಮೊದಲು ಯಾವುದನ್ನನುಭವಿಸುವೆ” ಎಂದು ಕೇಳಿದನು. ಆಗ ನಾನು, ಮೊದಲು ಪಾಪಫಲವನ್ನೇ ಅನುಭವಿಸುವೆನೆಂದು ಒಪ್ಪಿಕೊಂಡೆನು. ಯಮನು “ಹಾಗೆಯೇ ಆಗಲಿ! ಹೋಗು” ಎಂದು ಹೇಳಿದನು. ಯಮನ ಬಾಯಿಂದ ಆಮಾತು ಹೊರಟೊಡನೆ, ನಾನು ಅಲ್ಲಿಂದ ಕೆಳಗೆ ಬಿದ್ದೆನು. ನಾನು ಬೀಳುತ್ತಿರುವಾಗಲೇ ನನಗೆ ಈ ಕೃಕಲಾಸದ (ಹೆಂಟೆಗೊಡ್ಡದ) ಆಕಾರವು ಪ್ರಾಪ್ತವಾಗಿರುವುದನ್ನು ನೋಡಿದೆನು. ಓ! ಪ್ರಭೂ! ನಾನು ಹಿಂದೆ ಬ್ರಾಹ್ಮಣಪ್ರಿಯನಾಗಿಯೂ, ದಾನಶೀಲನಾಗಿಯೂ ನಿನ್ನ ಭಕ್ತನಾಗಿಯೂ ಇದ್ದುದರಿಂದ, ನಿನ್ನ ಸ್ತೂತಿಯುಮಾತ್ರ ಆಗಲೂ ತಪ್ಪಿಹೋಗಲಿಲ್ಲ. ನಿನ್ನ ಸಂದರ್ಶನವು ಯಾವಾಗ ಲಭಿಸುವುದೋ ಎಂದು ಅನವರತವೂ ತವಕಿಸುತ್ತಿದ್ದೆನು. ನನ್ನ ಪುಣ್ಯಫಲದಿಂದ ಈಗ ನಿನ್ನ ದರ್ಶನವು ಲಭಿಸಿತು. ಓ! ಸರ್ವೇಶ್ವರಾ! ನೀನು ಮಹಾಯೋಗಿಗಳ ಕಣ್ಣಿಗೂ ಗೋಚರಿಸತಕ್ಕವನಲ್ಲ. ಉಪನಿಷತ್ತುಗಳ ಮೂಲಕವಾಗಿ ಕೇವಲಜ್ಞಾನದೃಷ್ಟಿಗೆ ಮಾತ್ರವೇ ಗೋಚರಿಸತಕ್ಕ ಪರಮಾತ್ಮನು! ಭಕ್ತರಲ್ಲದವರ ಇಂದ್ರಿಯಗಳಿಗೆ ಅಗೋಚರನು ಇಂತಹ ನೀನು ಮಾಂಸದೃಷ್ಟಿಯುಳ್ಳ ಈ ನನ್ನ ಕಣ್ಣಿಗೆ ಗೋಚರಿಸಿದೆ?

యావను సంసార పాశదింద ముక్తనాగబేళికింజీ అవనిగి బుద్ధియు ఎష్టే వ్యసనదింద మందవోద్దరూ, శాంతవాద ఆతన హృదయదల్లి నీను కాణిసి కింజీ వేయింబుద క్కే ఈగ నన్న స్థితియే నిదర్శనవు.

జగన్నాథా! గోవిందా! పురుషోత్తమా! నారాయణా! హృషీకేశా! పుణ్యశ్లోకా! ఆచ్యుతా! అవ్యయా! కృష్ణా! ప్రభూ! ఇన్ను దేవలోకకక్యే హోణిగువుదక్యే ననగి అనజ్ఞయన్ను కేడబేళు! నాను అల్లిద్దరూ, నన్న మనస్సు యావాగలూ సిన్న పాదారవిందవన్ను ధ్యానిసువంతి అనుగ్రహిసబేళు. సర్వవసు శరీరకనాద నినగి నమ స్కారవు! ఆనంతశక్తియకృ బ్రహ్మస్వరూపనాద నినగి నమస్కారవు! కృష్ణా! వాసుదేవా! యోగీశ్వరా! నినగి నమస్కారవు'' ఎందు హేళి, ఆ దివ్యపురుషను, కృష్ణనిగి ప్రదక్షిణనమస్కారగన్ను మాడి, అవన అజ్ఞయన్ను సడెదు, అల్లిద్ద జనరల్లరూ నోణిడుత్తిడ్లదాగియే తన గాగి సుద్ధివారి కాదిద్ద ఒందు దివ్యవిమానవస్థేరి, అంతరిక్షమాగ్గవారి క్కూరట: హోణిదను. ఆ మేళి ఇత్తలా బ్రాహ్మణప్రియనాగియూ, ఘర్మస్వరూపనాగియూ ఇరవ శ్రీకృష్ణను రాజరల్లిరిగూ సజ్జోధి యన్ను మాడువ టుద్దేళదింద, అల్లిద్ద తన్న సకళరనన్ను నోణిడి, "అహా! మిత్రణే! ఈ రాజన అవస్థయన్ను నోణిడిదిగా! బ్రహ్మస్వ వేంబుదు కేవల విషప్రాయవు! అదన్ను స్వల్పమాత్ర భుజిసిదరూ, అదు అగ్నియంతి ఎంతక తేజస్విగళిగెదరూ జీర్ణిగళిగళువుదు బకళ కష్టవు. ఓగిరు:వారిగా తావే ప్రభుగళింబ కన్నేయింద బిగి త్తిరవ రాజరిగి, అదరిండుంటాగువ అపాయనన్ను కేళతక్యదేను? కాలాకలవన్నూ కుడ నాను అష్ట క్రూరవిషవేణిసలారేను! ఏకిందరి, అదక్యే ప్రతీకారవుంటు, బ్రహ్మస్వవేంబుదు ముహావిషవు. ఇదక్యే భూమియల్లి యావనిధిదిందలూ ప్రతీకారవిల్ల. ఇదల్లిదే, విషవేంబుదు తిందవరన్నుమాత్ర కేల్లువుదు. బ్రహ్మస్వవేంబ విషవు వంశవన్నే నిమూలమాడువుదు. అగ్నియన్ను నిరనింద నడిసబకుదు. బ్రహ్మ స్వవేంబ అగ్నియన్ను నందిసువుదక్కూ టుపాయెల్ల. అదు కులవన్నే దిదిసువుదు. బ్రాహ్మణస్వత్తన్ను అజ్ఞానదింద భుజిసిదరూ అదు కుల

ವನ್ನು ಮೂರುತಲೆಮರೆಗಳವರೆಗೆ ಕೆಡಿಸಿ ಬಿಡುವುದು. ಬಲಾತ್ಕಾರದಿಂದ ಸಿತ್ತು ತಿಂದರೆ, ಹಿಂದಿನ ಹತ್ತುತಲೆಮರೆಗಳನ್ನೂ, ಮುಂದಿನ ಹತ್ತುತಲೆಮರೆಗಳನ್ನೂ ನಾಶಮಾಡಿಬಿಡುವುದು. ಯಾವರಾಜರು ತಮ್ಮ ರಾಜ್ಯಾಧಿಕಾರದ ಮದದಿಂದ ಕಣ್ಣು ಕಾಣದೆ, ಬ್ರಹ್ಮಸ್ವತ್ತಿಗೆ ದುರಾಶೆಪಡುವರೋ, ಅವರುಮುಂದೆ ತಾವು ಹೊಂದತಕ್ಕ ನರಕವನ್ನೂ, ತಮಗಾಗುವ ಅತ್ಯನಾಶವನ್ನೂ ತಿಳಿಯಲಾರದ ಮೂಢರೇಕೂರತು ಬೇರೆಯಿಲ್ಲ ರಾಜರಾಗಲಿ, ರಾಜನ ಕಡೆಯವರಾಗಲಿ, ಕುಟುಂಬಿಗಳಾದ ಬ್ರಾಹ್ಮಣ ಸ್ವತ್ತನ್ನಪಹರಿಸಿ, ಅವರನ್ನು ಗೋಳಾಡಿಸಿದ ಪಕ್ಷದ ಅಬ್ರಾಹ್ಮಣರ ಕಣ್ಣಿನಿಂದ ಬೀಳುವ ಬಾಷ್ಪಬಿಂದುಗಳಿಂದ ನೆಲದ ಮೇಲಿರುವ ಎಷ್ಟು ರೇಣುಗಳು ನೆನೆಯುವುವೋ, ಅಷ್ಟುಸಂವತ್ಸರಗಳವರೆಗೆ ಅವರುಕುಂಭೀಪಾಕವೆಂಬ ನರಕದಲ್ಲಿ ಬಿದ್ದು ಬೇಯುವರು. ತಾನಾಗಿ ಕೊಟ್ಟು ದಾಗಲಿ, ಮತ್ತೊಬ್ಬರು ಕೊಟ್ಟುದಾಗಲಿ ಬ್ರಾಹ್ಮಣನಿಗೆ ಸೇರಿದ ಸ್ವತ್ತನ್ನಪಹರಿಸಿದವನು, ಆರುವತ್ತುಸಾವಿರವರ್ಷಗಳವರೆಗೆ ಅಮೇಧ್ಯದಲ್ಲಿ ಕ್ರಿಮಿಯಾಗಿ ಹುಟ್ಟಿನರಳುವನು. ಅದುದರಿಂದ ಓ ಮಿತ್ರರೆ! ಅಬ್ರಾಹ್ಮಣಸ್ವತ್ತುನಾಶ ನನಗೆ ಎಂದಿಗೂಬೇಡ! ಅದನ್ನನುಭವಿಸಿದ ರಾಜರನೇಕರು, ಅಲ್ಪಾಯು ಸ್ವಲ್ಪವರಾಗಿಯೂ, ಪರಾಜಿತರಾಗಿಯೂ, ರಾಜ್ಯಭ್ರಷ್ಟರಾಗಿಯೂ ಕೆಟ್ಟು ಹೋಗಿರುವರು. ಆದರಿಂದ ಬ್ರಹ್ಮಸ್ವವೆಂದರೆ ನನ್ನ ಎದೆಯು ನಡುಗುವುದು. ನೀವೂ ಹೀಗೆಯೇ ಭಾವಿಸಬೇಕು! ನಿಮ್ಮಲ್ಲಿ ಅಪರಾಧಿಯಾದ ಬ್ರಾಹ್ಮಣನಿಗೂ ನೀವು ದ್ರೋಹವನ್ನೆಣಿಸಬಾರದು' ಬ್ರಾಹ್ಮಣನೊಬ್ಬನು ಅಜ್ಞತೆಯಿಂದ ನಿಮ್ಮನ್ನು ಹೊಡೆದರೂ, ಬೈದರೂ, ನೀವು ಅವನನ್ನು ನಮಸ್ಕರಿಸಬೇಕು. ನಾನು ಬ್ರಾಹ್ಮಣರನ್ನು ಎಷ್ಟುಮಟ್ಟಿಗೆ ಗೌರವಿಸಿ ನಮಸ್ಕರಿಸುವೆನೋ, ಹಾಗೆಯೇ ನೀವೂ ನಮಸ್ಕರಿಸುತ್ತಿರಬೇಕು ಇದಕ್ಕೆ ವಿಪರೀತವಾಗಿ ನಡೆದವರು, ನನ್ನ ನಿಗ್ರಹಕ್ಕೆ ಪಾತ್ರರಾಗುವರು. ಬ್ರಹ್ಮಸ್ವವೆಂಬುದು, ತಿಂದವರನ್ನು ಮಹಾಭಯಂಕರವಾದ ನರಕದಲ್ಲಿ ತಳ್ಳಿಬಿಡುವುದು. ನೃಗಚಕ್ರವರ್ತಿಯು ಈ ವಿಷಯದಲ್ಲಿ ಅಜ್ಞಾನದಿಂದ ಮಾಡಿದ ಕಾರ್ಯಕ್ಕೂ ಎಂತಹ ಫಲವನ್ನು ಅನುಭವಿಸಬೇಕಾಯಿತುನೋಡಿರಿ! ಎಂದನು. ಕೃಷ್ಣನು ಹೀಗೆಂದು ದ್ವಾರಕಾವಾಸಿಗಳಾದ ಅಲ್ಲನ ಜನರಿಗೆ ಬೋಧಿಸಿ, ತನ್ನ ಮನೆಗೆ ಹಿಂತಿರುಗಿ ಬಂದನು

ಇದು ಅರುವತ್ತನಾಲ್ಕನೆಯ ಅಧ್ಯಾಯವು.

❖ { ಬಲರಾಮನು ತಿರುಗಿ ನಂದಗೋಕುಲಕ್ಕೆ ಬಂದುದು } ❖  
 ಯಮುನಾನದಿಯನ್ನು ಆಕರ್ಷಿಸಿದುದು.

ಹಿ ಪರೀಕ್ಷಿದ್ರಾಜಾ! ಒಮ್ಮೆ ಬಲರಾಮನು, ತನ್ನ ಬಂಧುಮಿತ್ರರನ್ನು ನೋಡಿ ಬರಬೇಕೆಂಬ ಆತುರದಿಂದ, ರಥವನ್ನೇರಿ ನಂದಗೋಕುಲಕ್ಕೆ ಶೋಧನು. ಅಲ್ಲಿನ ಗೋಪಗೋಪಿಯರೆಲ್ಲರೂ ಇವನನ್ನು ಬಹುಕಾಲದಿಂದಕಾಣದೆ, ಇವನನ್ನು ನೋಡಬೇಕೆಂದು ಕುತೂಹಲವುಳ್ಳವರಾಗಿದ್ದುದರಿಂದ, ಬಲರಾಮನು ಊರಿಗೆ ಬಂದೊಡನೆ, ಎಲ್ಲರೂ ಬಂದು, ಪ್ರೀತಿಯಿಂದ ಅವನನ್ನಾಲಿಂಗಿಸಿ ಸತ್ಕರಿಸಿದರು. ಬಲರಾಮನು ತನ್ನ ತಾಯ್ತಂದೆಗಳಾದ ನಂದಯಶೋನೆಯರ ಬಳಿಗೆ ಬಂದು ನಮಸ್ಕರಿಸಿದಾಗ, ಅವರು ಶುಭಾಶೀರ್ವಾದಗಳನ್ನು ಮಾಡಿ “ವತ್ಸಾ! ನೀನೂ, ನಿನ್ನ ತಮ್ಮನಾದ ಕೃಷ್ಣನೂ ಯಾದವಕುಮಾರರಾಗಿ ಜನಿಸಿದ್ದರೂ, ನಿಮ್ಮ ಅದ್ಭುತ ಕಾರ್ಯಗಳಿಂದ ನಿಮ್ಮನ್ನು ನಾವು ಜಗದೀಶ್ವರರೆಂದೇ ಎಣಿಸಬೇಕಾಗಿದೆ. ನೀವಿಬ್ಬರೂ ನಮ್ಮನ್ನು ಬಹುಕಾಲದವರೆಗೆ ಸುಖದಿಂದ ರಕ್ಷಿಸುತ್ತಿರಬೇಕು” ಎಂದು ಆತನನ್ನು ಸಮೀಪಕ್ಕೆ ಕರೆದು ಪ್ರೀತಿಯಿಂದಾಲಿಂಗಿಸಿ, ತೊಡೆಯಮೇಲೆ ಕುಳ್ಳಿರಿಸಿಕೊಂಡು, ಆನಂದಬಾಷ್ಪವನ್ನು ಸುಂಸಿದರು. ಆಮೇಲೆ ರಾಮನು, ಇತರ ಗೋಪವೃದ್ಧರನ್ನೂ ವಿಧ್ಯುಕ್ತವಾಗಿ ಆಭಿವಾದನಮಾಡಿದನು. ತನಗಿಂತಲೂ ಚಿಕ್ಕ ವಯಸ್ಸಿನವರು ಬಂದು ನಮಸ್ಕರಿಸಿದಾಗ, ಅವರಿಗೆ ಅಶೀರ್ವಾದಗಳನ್ನು ಮಾಡುವುದು, ಸಮಾನಸ್ಕಂಧರಾದ ಕೆಲವರನ್ನು ಆಲಿಂಗನಾದಿಗಳಿಂದ ಮನ್ನಿಸುವುದು, ಕೆಲವರಿಗೆ ಕೈಹಿಡಿದು ಕ ಶಲಪ್ರಶ್ನೆಮಾಡುವುದು, ಕೆಲವರೊಡನೆ ಮಕ್ಕಳಾಟವಾಡುವುದು, ಹೀಗೆ ಅವರವರಲ್ಲಿ ತನಗಿರುವ ಸಂಬಂಧಕ್ಕೂ ಸ್ನೇಹಕ್ಕೂ, ಸಲಿಗೆಗೂ, ಅವರವರ ವಯಸ್ಸಿಗೆ ತಕ್ಕಂತೆ ಪ್ರೀತಿಗೌರವಗಳನ್ನು ತೋರಿಸಿದನು. ಹೀಗೆ ಪರಸ್ಪರಕುಶಲಪ್ರಶ್ನಾದಿಗಳೆಲ್ಲವೂ ನಡೆದಮೇಲೆ, ಸುಖಾಸೀನನಾದ ಬಲರಾಮನನ್ನು ನೋಡಿ, ಕೆಲವು ಗೋಪಿಯರು ಅವನ ಸುತ್ತಲೂ ಕುಳಿತು, ಕೃಷ್ಣನನ್ನು ಮನಸ್ಸಿನಲ್ಲಿ ದೃಢೈಧ್ಯಾನದಿಂದ ಚಿಂತಿಸುತ್ತ, ಅವನಲ್ಲಿ ತಮಗಿರತಕ್ಕ ಅಸಾಧಾರಣಪ್ರೇಮದಿಂದ ಗದ್ದದಸ್ಪರವುಳ್ಳವರಾಗಿ ಹೀಗೆಂದು ಪ್ರಶ್ನೆಮಾಡುವರು. “ರಾಮಾ! ದ್ವಾರಕೆಯಲ್ಲಿ ನಮ್ಮ ಮಿತ್ರರಾದ ಯಾದವರೆಲ್ಲರೂ ಕ್ಷೇಮದಿಂದಿರುವರಷ್ಟೆ? ನೀನೂ, ನಿನ್ನ ತಮ್ಮನಾದ ಕೃಷ್ಣನೂ, ನಿಮ್ಮ ಪುತ್ರಕಳತ್ರಾದಿ ಬಂಧುಜನಗಳೂ, ಇನ್ನೂ ನಮ್ಮನ್ನು ಮರೆತಿಲ್ಲವಷ್ಟೆ? ಮುಖ್ಯವಾಗಿ ನಿಮ್ಮಿಂದ ಆ ದುರಾತ್ಮನಾದ ಕಂಸನು ಹತನಾಗಿ, ನಮಗೂ ಸಾಧುಗಳಿಗೂ, ಅವನಿಂದುಂಟಾಗುವ ಕಷ್ಟವು ನೀಗಿದುದು ನಮ್ಮ ಭಾಗ್ಯವು! ಮತ್ತು



ನೀವು ಶತ್ರುಗಳಲ್ಲಿ ಕೆಲವರನ್ನು ಕೊಂದೂ, ಕೆಲವರನ್ನು ಜಯಿಸಿಯೂ, ಕೊನೆಗೆ ಬಲವಾದ ದುರ್ಗಗಳ್ಳಾನವನ್ನು ಸೇರಿರುವುದೂ ನಮ್ಮ ಭಾಗ್ಯವೇ!" ಎಂದರು. ಕೆಲವು ಗೋಪಿಯರು ಮನೋಭಾವಸೂಚಕವಾದ ಮುಗುಳುನಗೆಯೊಡನೆ ರಾಮನನ್ನು ನೋಡಿ ಓ ಪೂಜಾ! ಪುರಸ್ತ್ರೀಯರಿಗೆ ವಲ್ಲಭನಾದ ಕೃಷ್ಣನು ಸುಖದಿಂದಿರುವನಷ್ಟೆ? ಅವನು ಈ ಹಳ್ಳಿಯಲ್ಲಿರತಕ್ಕ ತನ್ನ ಹಳೇಸ್ನೇಹಿತರನ್ನೂ, ತನ್ನ ತಂದೆ ತಾಯಿಗಳನ್ನೂ, ಆಗಾಗ ಜ್ಞಾಪಿಸಿಕೊಳ್ಳುತ್ತಿರುವನೇ! ಹಿಂದೆ ಇಲ್ಲಿನಾವು ಮಾಡಿದ ಸೇವೆಯನ್ನು ಆ ಮಹಾಭುಜನು ಸ್ಮರಿಸುತ್ತಿರುವನೇ! ಓ ಯದುಕುಲೋತ್ತಮಾ! ನಾವು ಯಾವನಿಗಾಗಿಯೇ ನಮ್ಮ ತಂದೆತಾಯಿಗಳನ್ನೂ, ಸಹೋದರರನ್ನೂ, ಕೈಹಿಡಿದ ಗಂಡಂದಿರನ್ನೂ, ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳನ್ನೂ, ಒಡಹುಟ್ಟಿದ ಅಕ್ಕತಂಗಿಯರನ್ನೂ ಬಿಟ್ಟು ಬಂದೆವೋ, ಅಂತಹ ನಮ್ಮನ್ನೂ ಆ ನಾದರಿಸಿ, ಕೃಷ್ಣನು ಇದ್ದಕ್ಕಿದ್ದಹಾಗೆ ನಮ್ಮ ಸ್ನೇಹಪಾಶವನ್ನು ಕಿತ್ತುಬಿಟ್ಟನು. "ಹಾಗಿದ್ದರೆ ನೀವು ಅವನನ್ನು ಬಲಾತ್ಕಾರದಿಂದ ತಡೆದು ನಿಲ್ಲಿಸಬಹುದಾಗಿತ್ತಲ್ಲವೇ" ಎಂದು ಕೇಳುವೆಯಾ? ರಾಮಾ! ಅವನು ಶೀಘ್ರದಲ್ಲಿಯೇ ಹಿಂತಿರುಗಿ ನಮ್ಮಲ್ಲಿಗೆ ಬರುವುದಾಗಿ ಹೇಳಿಹೋದನು. ಅವನ ಮಾತನ್ನು ನಿಜವೆಂದು ನಂಬಿ ವೋಸಹೋದೆವು. ಆ ಕೃಷ್ಣನು ಅಷ್ಟು ಚಕ್ರಂದವಾಗಿ ಮಾತಾಡಿದಮೇಲೆ, ಏನೂ ತಿಳಿಯದ ಹಳ್ಳಿಯ ಹೆಂಗಸರಾದನಾವು ಹೇಗೆತಾನೇ ನಂಬದಿರಬಹುದು? ಮನಸ್ಸನ್ನು ಒಂದು ನೆಲೆಯಲ್ಲಿ ನಿಲ್ಲಿಸಲಾರದೆ, ಉಪಕಾರಸ್ಮರಣೆಯೂ ಇಲ್ಲದಿರುವ ಆ ಕೃಷ್ಣನ ಮಾತುಗಳನ್ನು ಲೋಕವ್ಯವಹಾರದಲ್ಲಿ ಚತುರರೆನಿಸಿಕೊಂಡ ಆ ಪುರಸ್ತ್ರೀಯರುಹೇಗೆ ನಿಜವೆಂದು ನಂಬುವರೋ ಕಾಣವು!" ಎಂದು ಹೇಳುತ್ತಿರುವಾಗ, ಮತ್ತೆ ಕೆಲವು ಸ್ತ್ರೀಯರು, ಆ ಮಾತಿಗಡ್ಡವಾಗಿ "ಏನಮ್ಮ! ವಿಚಿತ್ರವಾದ ಅವನ ಮಾತುಗಳಿಗೂ, ಸುಂದರವಾದ ಅವನ ಮುಗುಳು ನಗೆಗೂ ಅಂದವಾದ ಅವನನೋಟಕ್ಕೂ ಎಂತವರು ತಾನೇ ಮರುಳಾಗದಿರುವರು? ಗೋಪಿಯರೇ! ಸಾಕುಬಿಡಿರಿ! ಇನ್ನು ನಮಗೆ ಅವನ ಮಾತುಗಳಿಂದ ಪ್ರಯೋಜನವೇನು? ಬೇರೇನಾದರೂ ಹೇಳಬೇಕಾದುದಿದ್ದರೆ ಹೇಳಿರಿ! ನಾವಿಲ್ಲದೆ ಅವನಿಗೆ ಹೊತ್ತುಹೋಗುವಂತೆ, ನಮಗೂ ಅವನಿಲ್ಲದಂತೆಯೇ ಹೊತ್ತು ಹೋಗಲಾರದೇನು?" ಎಂದರು. ಹೀಗೆ ಆ ಗೋಪಿಯರೆಲ್ಲರೂ ಕೃಷ್ಣನನ್ನು ಹಂಗಿಸುವನೆಂದಿಂದ, ಅವನ ನಗೆನೋಟಗಳನ್ನೂ, ಅವನ ಮುದ್ದುಮಾತುಗಳನ್ನೂ, ಅವನ ನಡೆನುಡಿಗಳನ್ನೂ, ಅವನ ದೇಹಾಲಿಂಗನ ಸೌಖ್ಯವನ್ನೂ ಸ್ಮರಿಸಿಕೊಂಡು ದುಃಖಿಸುತ್ತಿದ್ದರು. ಆಗ ಬಲರಾಮನು, ತನ್ನೊ

ಡನೆ ಕೃಷ್ಣನು ಅವರಿಗಾಗಿ ಹೇಳಿದ್ದ ಸಂದೇಶವಾಕ್ಯಗಳನ್ನು ತಿಳಿಸಿ, ನಾನಾ ವಿಧಸಮಾಧಾನಗಳಿಂದ ಅವರ ದುಃಖೋಪಶಮನವನ್ನು ಮಾಡಿದನು. ಆಮೇಲೆ ಬಲರಾಮನು ಅಲ್ಲಿ ವೇದಲು ತನ್ನಲ್ಲಿ ಅನುರಕ್ತರಾಗಿದ್ದ ಕೆಲವು ಮಂದಿ ಗೋಪಿಯ ರೊಡನೆ ರಾತ್ರಿಕಾಲಗಳಲ್ಲಿ ಸರಸಗೋಷ್ಠಿಯನ್ನು ನಡೆಸುತ್ತ, ಜೈತ್ರ ವೈಶಾಖ ಮಾಸಗಳೆರಡನ್ನೂ ಆ ನಂದಗೋಕುಲದಲ್ಲಿಯೇ ಕಳೆದನು. ಆಗ ಬಲರಾಮನ ರಾತ್ರಿವಿಹಾರವೈಭವಗಳನ್ನು ಕೇಳಬೇಕೆ? ದಿಕ್ಕುಗಳೆಲ್ಲವೂ ಪೂರ್ಣಚಂದ್ರಕಲೆಗಳಿಂದ ಶೋಭಿಸುತ್ತಿರುವುವು! ನಾನಾಕಡೆಗಳಿಂದ ಕುಮುದಪುಷ್ಪಗಳ ಸುಗಂಧ ದೊಡನೆ ಮಂದಮಾರುತವು ಬೀಸುತ್ತಿರುವುದು. ಇಂತಹ ಕಾಲದಲ್ಲಿ ರಾಮನು, ಸ್ತ್ರೀಗಣಗಳೊಡನೆ ಯಮುನಾತೀರದಲ್ಲಿ ವಿಹರಿಸುತ್ತಿದ್ದನು. ಆಗ ವರುಣದೇವನ ಪ್ರೇರಣೆಯಿಂದ ಮರದ ಫುಟ್ಟಿಲೆಗಳಲ್ಲಿ ತಾನಾಗಿ ಪ್ರವಿಸ್ತಿಸಿರುವ ವಾರುಣಿಯೆಂಬ ಮದ್ಯದ ವಾಸನೆಯು ಆ ವನವನ್ನೆಲ್ಲಾ ಭಸವಿಸುವಂತೆ ಮಾಡುತ್ತಿತ್ತು. ಆ ಮದ್ಯಗಂಧವು, ಮೇಲೆಮೇಲೆ ಉತ್ಸಾಹವನ್ನು ಹುಟ್ಟಿಸುತ್ತಿರಲು, ಬಲರಾಮನು ಸ್ತ್ರೀಯರೊಡನೆ ಯಥೇಷ್ಟವಾಗಿ ಮದ್ಯಪಾನವನ್ನು ಮಾಡುತ್ತ ವಿಹರಿಸುತ್ತಿದ್ದನು. ಗೋಪಿಯರು ಮಂಡಲಾಕಾರವಾಗಿ ಸುತ್ತಿನಿತು ಗಾನಮಾಡುತ್ತಿರಲು, ಪೆಣ್ಣಾ ನೆಗಳ ನಡುವೆ ಆಡುತ್ತಿರುವ ಐರಾವತದಂತೆ ಅವರ ನಡುವೆ ನಿಂತು, ತಾನೂ ಗಾನಮಾಡುತ್ತಿದ್ದನು. ಆಗ ಆಕಾಶದಲ್ಲಿ ದೇವದುಂದುಭಿಗಳು ಮೊಳಗಿದುವು. ದೇವ ತೆಗಳು ಪ್ರಷ್ಪವರ್ಷವನ್ನು ಕರೆದರು. ಗಂಧರ್ವರು ಗಾನಮಾಡಿದರು. ದೇವರ್ಷಿಗಳು ಸಂತೋಷದಿಂದ ಆ ಬಲರಾಮನ ಗುಣವೀರ್ಯಾದಿಗಳನ್ನು ಕೊಂಡಾಡಿ ಕೀರ್ತಿಸಿದರು. ಹೀಗೆ ಬಲರಾಮನು ಗೋಪಿಯರ ಕೊಂಡಾಟಗಳನ್ನು ಕೇಳುತ್ತ ಮದ್ಯಮದದಿಂದ ಮತ್ತೇರಿದ ಕಣ್ಣುಗಳುಳ್ಳವನಾಗಿ ಆ ಯಮುನಾತೀರದ ವನಗಳಲ್ಲಿ ಸಂತೋಷದಿಂದ ಸುತ್ತಿದ್ದಾಗ ಪುಷ್ಪ ಹಾರಗಳಿಂದಲೂ, ವೈಜಯಂತಿ ಮಾಲಿಕೆಯಿಂದಲೂ ಒಂದು ಕಿವಿಯಲ್ಲಿ ಕುಂಡಲದಿಂದಲೂ, ಬೆವರಿನ ಹನಿಗಳನ್ನು ತುಳುಕಿಸುತ್ತಿರುವ ನಗುಮುಖದಿಂದಲೂ ಅಪೂರ್ವಶೋಭೆಯನ್ನು ಬೀರುತ್ತಿದ್ದನು.

ಹೀಗೆ ಆ ವನದಲ್ಲಿ ಸುತ್ತಿರುವಾಗ, ಅವನಿಗೆ ಯಮುನಾನದಿಯಲ್ಲಿ ಜಲಕ್ರೀಡೆಯನ್ನಾಡಬೇಕೆಂಬ ಕುತೂಹಲವು ಹುಟ್ಟಿತು. ತಾನಾಗಿ ಆ ನದಿಯ ಸಮೀಪಕ್ಕೆ ಹೋಗಲು ಬೇಸರದಿಂದ, ಆ ನದಿಯನ್ನೇ ತಾನಿದ್ದ ಸ್ಥಳಕ್ಕೆ ಕರೆದನು. ಆಗ ಯಮುನಾನದಿಯು, ಅವನ ಮಹಿಮೆಯನ್ನು ತಿಳಿಯದೆ, ಅವನು ಮದಮತ್ತನಾಗಿರುವುದನ್ನು ನೋಡಿ ಅಲಕ್ಷ್ಯದಿಂದಿರುತ್ತಾ, ಆಗ ಬಲರಾಮನು

ಕೋಪಗೊಂಡು, ತನ್ನ ನೇಗಿಲಿನಿಂದ ಅದನ್ನು ತನ್ನ ಕಡೆಗೆ ಎಳೆದು ನಿಲ್ಲಿಸಿ ಕೊಂಡು “ ಎಲೆ ಪಾಪಿನಿ! ನಾನು ಕರೆಯುತ್ತಿದ್ದರೂ ಲಕ್ಷ್ಮ್ಯವಿಲ್ಲದಿದ್ದೆಯಲ್ಲವೆ? ಈಗ ಇದೇ ನೇಗಿಲಿನಿಂದ ನಿನ್ನನ್ನು ನೂರಾರುಭಾಗವಾಗಿ ಸೀಳಿಬಿಡುವೆನು ನೋಡು!” ಎಂದನು. ಆಗ ಯಮುನೆಯು ಬಲರಾಮನ ಕೋಪಕ್ಕೆ ಹೆದರಿ, ಸ್ತ್ರೀ ರೂಪದಿಂದ ಬಂದು ಅವನ ಕಾಲುಗಳಿಗೆಬಿದ್ದು ಹೀಗೆಂದು ಪ್ರಾರ್ಥಿಸುವಳು. “ರಾಮಾ! ರಾಮಾ! ಓ ಮಹಾಬಾಹೂ! ನಿನ್ನ ಪರಾಕ್ರಮವನ್ನು ನಾನು ತಿಳಿಯದೆಹೋದೆನು. ಓ ಜಗತ್ತತೇ! ನಿನ್ನ ಏಕಾಂಶಮಾತ್ರದಿಂದಲೇ ನೀನು ಈ ಜಗತ್ತನ್ನು ಧರಿಸಿರತಕ್ಕವನೆಂಬುದು ಈಗ ನನಗೆ ಸ್ಪಷ್ಟವಾಯಿತು. ಓ ಮಹಾತ್ಮಾ! ಸಾಕ್ಷಾತ್ಕೃಗವದಂಶಭೂತನಾದ ನಿನ್ನ ಪರಸ್ಪರ್ಶವನ್ನು ತಿಳಿಯದೆ ನಾನು ಮಾಡಿದ ಅಪರಾಧವನ್ನು ಮನ್ನಿಸಿ, ನನ್ನನ್ನು ಬಿಟ್ಟು ಬಿಡಬೇಕು! ನಾನು ನಿನ್ನಲ್ಲಿ ಮರೆಹೊಕ್ಕಿರುವೆನು.” ಎಂದು ಪ್ರಾರ್ಥಿಸಿದಳು. ಆಗ ಬಲರಾಮನು ಆಕೆಯಲ್ಲಿ ಪ್ರಸನ್ನನಾಗಿ ಅವಳ ಕೊರಳಿಗೆ ಹಾಕಿದ್ದ ನೇಗಿಲನ್ನು ತೆಗೆದು ಹೆಣ್ಣಾ ನೆಗಳೊಡನೆ ನೀರಿಗಳಿಯುವ ಮದದಾನೆಯಂತೆ ಜಲಕ್ರೀಡೆಗಾಗಿ ಸ್ತ್ರೀಯ ರೊಡನೆ ಅದರಲ್ಲಿಳಿದನು. ಅವನು ಯಥೇಷ್ಟವಾಗಿ ವಿಹರಿಸಿ ಮೇಲಕ್ಕೆದ್ದು ಬಂದ ಮೇಲೆ ಯಮುನೆಯು ಅವನಿಗಾಗಿ ಉತ್ತಮವಾದ ಎರಡು ಬಿಳಿದುಕೂಲಿಗಳನ್ನೂ, ಅಮೂಲ್ಯಾಭರಣಗಳನ್ನೂ, ಒಂದು ದಿವ್ಯವೃಷ್ಟಮಾಲಿಕೆಯನ್ನೂ ಕಾಣಿಕೆಯಾಗಿ ತಂದೊಪ್ಪಿಸಿದಳು. ಬಲರಾಮನು ಅವೆಲ್ಲವನ್ನೂ ಪ್ರೀತಿಯಿಂದ ಸ್ವೀಕರಿಸಿ, ಅದೇ ವಸ್ತ್ರಾಭರಣಗಂಧಪುಷ್ಪಾದಿಗಳಿಂದ ದೇಹವನ್ನಲಂಕರಿಸಿ ಕೊಂಡು, ಅಲಂಕೃತನಾದ ವಿರಾವತದಂತೆ ಶೋಭಿಸಿದನು. ಓ ಪರೀಕ್ಷಿದ್ರಾಜಾ! ಬಲರಾಮನು ಯಮುನಾನದಿಯನ್ನು ನೇಗಿಲಿನಿಂದೆಳೆದು ತನ್ನ ಕಡೆಗೆ ಒತ್ತರಿಸಿ ಕೊಂಡ ದಾರಿಯಲ್ಲಿಯೇ, ಈಗಲೂ ಆನದಿಯು ವಕ್ರವಾಗಿ ಪ್ರವಹಿಸುತ್ತ, ಆತನ ಅಪ್ರಮೇಯಪ್ರಭಾವವನ್ನು ಈಗಲೂ ಜನರಿಗೆ ಸೂಚಿಸುತ್ತಿರುವುದು. ಹೀಗೆ ಗೋಪಸ್ತ್ರೀಯರಿಗೆ ಆ ಬಲರಾಮನೊಡನೆ ವಿಹರಿಸಿದ ಅನೇಕರಾತ್ರಿಗಳೂ ಒಂದು ರಾತ್ರಿಯಂತೆ ಸಂತೋಷದಿಂದ ಕಳೆದುಹೋಗುವುವು.

ಇದು ಅರುವತ್ತೈದನೆಯ ಅಧ್ಯಾಯವು.



❖ { ಕೃಷ್ಣನು ಪೌಂಡ್ರಕ ಕಾಶೀಜಾಜಾದಿಗಳನ್ನು, } ❖  
ವಧಿಸಿದ ವೃತ್ತಾಂತವು.

ಓ ಪರೀಕ್ಷಿದ್ರಾಜಾ! ಬಲರಾಮನು ಅತ್ತಲಾಗಿ ನಂದಗೋಕುಲಕ್ಕೆ ಹೋಗಿದ್ದಾಗ, ಇತ್ತಲಾಗಿ ಕೃಷ್ಣನು ನಡೆಸಿದ ಇನ್ನೊಂದು ಕಾರ್ಯವನ್ನು ಹೇಳುವೆನು ಕೇಳು! ಕರೂಢದೇಶಕ್ಕೆ ಅಧಿಪತಿಯಾದ ಪೌಂಡ್ರಕನೆಂಬ ಒಬ್ಬ ರಾಜನಿದ್ದನು. ಅವನಿಗೆ ಲೋಕದಲ್ಲಿ ತನಗೆ ಸಮಾನರರಿಲ್ಲವೆಂಬ ಗರ್ವವಿತ್ತು. ಇದಲ್ಲದೆ ಅವನ ಸಂಗಡಿಗರಾದ ಕೆಲವುಮಂದಿ ಬಾಲಕರು, ಅವನನ್ನು ನೋಡಿಯಾವಾಗಲೂ ಮುಖಸ್ತುತಿಮಾಡುತ್ತಾ “ ನೀನೇ ವಾಸುದೇವನು! ಲೋಕಾಧಿಪತಿಯಾದ ಭಗವಂತನೇ ನೀನಾಗಿ ಅವತರಿಸಿರುವೆ!” ಎಂದು ಹೇಳುತ್ತಿದ್ದರು. ಇದನ್ನು ಕೇಳಿ ಅವನಿಗೆ ಅಹಂಭಾವವು ಮಿತಿಮೀರಿಹೋಯಿತು ತಾನೇ ಸಾಕ್ಷಾತ್ಕೃಷ್ಣನೆಂದು ತಿಳಿದುಬಿಟ್ಟನು. ಹೀಗೆ ಗರ್ವೋದ್ರಿಕ್ತನಾದ ಆ ಮೂಢನು, ಅಪ್ರಮೇಯ ಪ್ರಭಾವನಾದ ಕೃಷ್ಣನಿಗೆ ತನ್ನ ದೂತನೊಬ್ಬನ ಮೂಲಕವಾಗಿ, “ಕೃಷ್ಣಾ ಬಾಲಕರು ಮಕ್ಕಳಾಟಕೆಯಲ್ಲಿ ತಮ್ಮಲ್ಲಿಯೇ ಒಬ್ಬನನ್ನು ರಾಜನನ್ನಾಗಿಯೂ, ಮತ್ತೊಬ್ಬನನ್ನು ಮಂತ್ರಿಯನ್ನಾಗಿಯೂ ಏರ್ಪಡಿಸುವಂತೆ, ದ್ವಾರಕೆಯಲ್ಲಿ ನಿನಗೆ ಹಿತರಾದ ಕೆಲವುಹುಡುಗರು, ಅಜ್ಞನಾದ ನನ್ನನ್ನು ರಾಜನೆಂದು ಕರೆಯುತ್ತಿರುವರೇಕೋರತು, ನೀನು ರಾಜಪದವಿಗೆ ಎಂದಿಗೂ ಅರ್ಹನಲ್ಲ” ಎಂಬೀ ಮಾತುಗಳನ್ನು ಹೇಳಿ ಕಳುಹಿಸಿದನು. ಅದರಂತೆ ಆತನು ದ್ವಾರಕೆಗೆ ಬಂದು ಸಭಾಮಧ್ಯದಲ್ಲಿದ್ದ ಕೃಷ್ಣನನ್ನು ನೋಡಿ, ತಾನು ತಂದಿದ್ದ ರಾಜಸಂದೇಶವನ್ನು ತಿಳಿಸುತ್ತಾ, “ಕೃಷ್ಣಾ! ಲೋಕಾನುಗ್ರಹಾರ್ಥವಾಗಿ ಈ ಲೋಕದಲ್ಲಿ ಅವತರಿಸಿರತಕ್ಕ ವಾಸುದೇವನು ನಾನುಹೊರತು ಬೇರೊಬ್ಬರಿಲ್ಲ. ಆದುದರಿಂದ ಸುಳ್ಳು ಸುಳ್ಳಾಗಿ ನೀನು ಆರೋಪಿಸಿಕೊಂಡಿರುವ ವಾಸುದೇವಶಬ್ದವನ್ನು ಈಗಲೇ ತೆಗೆದು ಬಿಡಬೇಕು. ಇದಲ್ಲದೆ ನೀನು ಮೂಢತ್ವದಿಂದ ನನಗೆ ಸಲ್ಲತಕ್ಕ ಕೆಲವು ಅಸಾಧಾರಣಚಿಹ್ನೆಗಳನ್ನೂ ಧರಿಸಿರುವೆ. ಅವುಗಳನ್ನೂ ತೆಗೆದುಹಾಕಿ ಈಗಲೇ ನನ್ನಲ್ಲಿ ಶರಣಾಗತನಾಗಬೇಕು! ಇಲ್ಲವಾದರೆ ನನ್ನೊಡನೆ ಯುದ್ಧಕ್ಕೆ ಸಿದ್ಧನಾಗು” ಎಂದು ನಮ್ಮ ರಾಜನು ನಿನಗೆ ಹೇಳಿ ಕಳುಹಿಸಿರುವನು” ಎಂದನು. ಅಲ್ಲಬುದ್ಧಿಯುಳ್ಳ ಪೌಂಡ್ರಕನು ಹಮ್ಮೆಯಿಂದ ಹೇಳಿ ಕಳುಹಿಸಿದ ಈ ಮಾತುಗಳನ್ನು ಕೇಳಿ, ಆ ಸಭೆಯಲ್ಲಿದ್ದ ಉಗ್ರ ಸೇನಾದಿಗಳೆಲ್ಲರೂ ಅವನ ಹುಚ್ಚು ಮಾತುಗಳಿಗಾಗಿ ಗೊಳ್ಳೆಂದು ನಕ್ಕು ಸುಮ್ಮನಾದರು. ಆಗ ಕೃಷ್ಣನು ಅದೇ ದೂತನ ಮೂಲಕವಾಗಿ ಪೌಂಡ್ರಕನನ್ನು

ಕುರಿತು. “ಓ ಮೂಢಾ! ನೀನು ಯಾವ ನಿನ್ನ ಕಪಟವೇಷಗಳಿಗಾಗಿ ಹೀಗೆ ಆ ಕೃಷ್ಣಸ್ತುತಿಯನ್ನು ಮಾಡಿಕೊಳ್ಳುವೆಯೋ, ಆ ಚಿಹ್ನೆಗಳನ್ನು ನಾನು ತೆಗೆಸಿ ಬಿಡುವೆನು ನೋಡು! ಮತ್ತು ನೀನು ನನ್ನಲ್ಲಿ ಶರಣಾಗತನಾಗಬೇಕೆಂದು ಯಾವ ಬಾಯಿಂದಾಡಿದೆಯೋ, ಆ ಬಾಯನ್ನು ಮುಚ್ಚಿಸಿ, ನಿನ್ನನ್ನು ರಣರಂಗದಲ್ಲಿ ಮಲಗಿಸಿ, ಆ ನಿನ್ನ ದೇಹವನ್ನು ಹದ್ದುಕಾಗೆಗಳಿಗೂ, ನರಿನಾಯಿಗಳಿಗೂ, ಆ ಹಾರವಾಗಿ ಮಾಡುವೆನು” ಎಂದು ಹೇಳಿ ಕಳುಹಿಸಿಬಿಟ್ಟನು. ಆ ದೂತನೂಕೂಡ ಕೃಷ್ಣನು ಹೇಳಿದ ಮಾತುಗಳನ್ನೇ ತಂದು ತನ್ನ ರಾಜನಿಗೆ ಯಥಾವತ್ತಾಗಿ ತಿಳಿಸಿದನು. ಇಷ್ಟರಲ್ಲಿಯೇ ಕೃಷ್ಣನು ಯುದ್ಧಸನ್ನದ್ಧನಾಗಿ ರಥವನ್ನೇರಿ, ಕರೂಶದೇಶದ ನೆರೆಯಲ್ಲಿದ್ದ ಕಾಶೀಪಟ್ಟಣದ ಬಳಿಗೆ ಬಂದನು. ಕೃಷ್ಣನು ಬಂದಿರುವ ಸಂಗತಿಯನ್ನು ಕೇಳಿ ಪೌಂಡ್ರಕನೂ ಕೂಡ, ಅಕ್ಷೌಹಿಣೀ ಸೈನ್ಯದೊಡನೆ ಯುದ್ಧೋದ್ಯುಕ್ತನಾಗಿ ತನ್ನ ಪಟ್ಟಣದಿಂದ ಹೊರಟುಬಂದನು. ಓ ರಾಜೇಂದ್ರಾ! ಆ ಪೌಂಡ್ರಕನಿಗೂ, ಕಾಶೀ ರಾಜನಿಗೂ ಅನ್ಯೋನ್ಯಸ್ನೇಹವಿದ್ದುದರಿಂದ, ಪೌಂಡ್ರಕನಿಗೆ ಬೆಂಬಲವಾಗಿ ಕಾಶೀ ರಾಜನು ಮೂರಕ್ಷೋಹಿಣೀಸೈನ್ಯಗಳನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ನಿಂತನು. ಆಗ ಆ ಪೌಂಡ್ರಕನ ಕಪಟವೇಷದ ಅಡಂಬರವನ್ನು ಕೇಳಬೇಕೆ? ಚತುರ್ಭುಜಗಳು! ಆ ನಾಲ್ಕುಭುಜಗಳಲ್ಲಿಯೂ ಶಂಖಚಕ್ರ ಗದಾ ಖಡ್ಗ ಶಾರ್ಙ್ಗಗಳೆಂಬ ಪಂಚಾಯುಧಗಳು! ಎದೆಯಲ್ಲಿ ಶ್ರೀವತ್ಸವೆಂಬ ಮಚ್ಚೆಯ ಗುರುತು! ವಕ್ಷಸ್ಥಳದಲ್ಲಿ ಕೌಸ್ತುಭಮಣಿ! ಕಂಠದಲ್ಲಿ ವನಮಾಲಿಕೆ! ಮೈಮೇಲೆ ಹೊಂಬಣ್ಣದ ಎರಡುಪಟ್ಟಿಮಡಿಗಳು! ರಥಧ್ವಜದಲ್ಲಿ ಗರುತ್ಮಂತನ ಆಕೃತಿ ತಲೆಯಲ್ಲೆಯೂ, ಕಿವಿಗಳಲ್ಲಿಯೂ ಅಮೂಲ್ಯಗಳಾದ ಕಿರೀಟಮಕರಕುಂಡಲಗಳು! ನಾಟಕದಲ್ಲಿ ವೇಷಧಾರಿಯಾಗಿ. ಬಂದ ನಟನಂತೆ ಹೀಗೆ ಕೃತ್ರಿವ ವೇಷವನ್ನು ಧರಿಸಿ ಬರುತ್ತಿರುವ ಆ ಪೌಂಡ್ರಕನನ್ನು ನೋಡಿ ಕೃಷ್ಣನು, ತಡೆಯಲಾರದ ನಗೆಯಿಂದ ಕೇಕೆಹಾಕಿ ನಕ್ಕನು. ಕೃಷ್ಣನು ಅಟ್ಟಹಾಸದಿಂದ ನಗುತ್ತಿರುವುದನ್ನು ನೋಡಿ, ಶತ್ರುಗಳು ಮತ್ತಷ್ಟು ಕೋಪದಿಂದ, ಅವನಮೇಲೆ ಶೂಲ, ಗದೆ, ಫರಿಫ, ಶಕ್ತಿ, ಪ್ರಾಸ, ತೋಮರ, ಕತ್ತಿ, ಪಟ್ಟಸ, ಬಾಣ ಮೊದಲಾದ ಅನೇಕಶಸ್ತ್ರಗಳನ್ನು ಪರಂಪರೆಯಾಗಿ ಪ್ರಯೋಗಿಸಿದರು. ಆಗ ರೇನು? ಕೃಷ್ಣನು ತನ್ನ ಚಕ್ರಾದ್ಯಾಯುಧಗಳಿಂದ ಆ ಪೌಂಡ್ರಕಕಾಶೀರಾಜ ಚತುರಂಗಸೈನ್ಯವನ್ನು ನಾನಾವಿಧವಾಗಿ ಪ್ರಹರಿಸುತ್ತ, ಪ್ರಳಯಕಾಲದ ಕಾಲಾಗ್ನಿಯು ಪ್ರಜೆಗಳನ್ನು ಹೇಗೋ ಹಾಗೆ, ಅವೆಲ್ಲವನ್ನೂ ನಾಶವು

ಡುತ್ತು ಬಂದನು. ಅಲ್ಲಿ ಕೃಷ್ಣನ ಚಕ್ರಾದ್ಯಾಯುಧಗಳಿಂದ ತುಂಡುತುಂಡಾಗಿ ಕತ್ತರಿಸಿಬಿದ್ದ, ರಥಗಡತುರಗಪವಾತಿಗಳಾದಲೂ, ಒಂಟಿ, ಕತ್ತಿ, ವೊದಲಾದ ಇತರ ಯುದ್ಧಸಾಧನಗಳಿಂದಲೂ ತುಂಬಿದ ಆ ರಣಭೂಮಿಯು, ರ.ದ್ರವ ವಿಹಾರಸ್ಥಾನವಾದ ಶೃಶಾನದಂತೆ ಅತಿಘೋರವಾಗಿ, ವೀರರಿಗೆ ಉತ್ಸಾಹವನ್ನು ಹೆಚ್ಚಿಸುವಂತಿದ್ದಿತು. ಆಗ ಕೃಷ್ಣನು ಪೌಂಡ್ರಕನನ್ನು ಕುರಿತು “ಎಲ ಪೌಂಡ್ರಕಾ! ನೀನು ದೂತನ ಮೂಲಕವಾಗಿಯಾವ ನನ್ನ ಆಯುಧಗಳನ್ನು ಕೃತಮೆಚ್ಚುಗಳೆಂದು ಹೇಳಿದೆಯೋ, ಅದೇ ಅಸ್ತ್ರಗಳ ಪ್ರಭಾವವನ್ನು ತೋರಿಸುವೆನು ನೋಡು! ಎಲಮೂಢಾ! ನೀನು ಸುಳ್ಳುಸುಳ್ಳಾಗಿ ಆರೊಪಿಸಿಕೊಂಡಿರುವ ವಾಸುದೇವನೆಂಬ ಹೆಸರನ್ನೂ ನಿನಗೆ ಈಗಲೇ ತಪ್ಪಿಸುವೆನು! ಒಂದು ವೇಳೆ ನನ್ನೊಡನೆ ಯುದ್ಧವಾಡುವುದರಲ್ಲಿ ನನಗೆ ಪರಾಭವವುಂಟಾದರೆ, ನೀನು ಹೇಳಿದಂತೆ ನನ್ನಲ್ಲಿ ಶಣಾಕತಿಯನ್ನೇ ಮಾಡುವೆನು” ಎಂದು ಹೇಳುತ್ತ ಕೆಲವು ತೀಕ್ಷ್ಣಬಾಣಗಳಿಂದ ಅವನ ರಥವನ್ನು ಮುರಿದುಬಿಟ್ಟನು. ಒಡನೆಯೇ ತನ್ನ ಚಕ್ರಾಯುಧವನ್ನು ಪ್ರಯೋಗಿಸಿ, ದೇವೇಂದ್ರನು ವಿಜ್ರಾಯುಧದಿಂದ ಪರ್ವತಶಿಖರವನ್ನು ಭೇದಿಸಿದಂತೆ ಆ ಪೌಂಡ್ರಕನ ತಲೆಯನ್ನು ಕತ್ತರಿಸಿ ಕೆಡಹಿದನು. ಬೇರೆ ಬಾಣಗಳಿಂದ ಕಾಶೀರಾಜನ ಶಿರಸ್ಸನ್ನೂ ಕತ್ತರಿಸಿದನು ಬಿರುಗಾಳಿಯಿಂದ ಮುರಿದು ಬಿದ್ದ ಕಮಲದ ಮೊಗ್ಗಿನಂತೆ, ಕಾಶೀರಾಜನ ತಲೆಯು ಅಲ್ಲಿಂದ ಹಾರಿಬಂದು, ಆ ಕಾಶೀಪಟ್ಟಣದ ಅರಮನೆಯ ಬಾಗಿಲಲ್ಲಿ ಬಿದ್ದಿತು. ಹೀಗೆ ಕೃಷ್ಣನು ಪೌಂಡ್ರಕಕಾಶೀರಾಜರಿಬ್ಬರನ್ನೂ ಸಂಹರಿಸಿದ ಮೇಲೆ ಆಕಾಶದಲ್ಲಿ ಸಿದ್ಧಚಾರಣಾದಿವೇಗಗಳಿಂದ ಸ್ತುತಿಪಲ್ಲಡುತ್ತ, ಹಿಂತಿರುಗಿ ದ್ವಾರಕೆಗೆ ಬಂದು ಸೇರಿದನು. ಅತ್ತಲಾಗಿ ಪೌಂಡ್ರಕನು, ಹುಟ್ಟಿದುದು ಮೊದಲು ಕೃಷ್ಣನಲ್ಲಿ ದ್ವೇಷಬುದ್ಧಿಯುಳ್ಳವನಾಗಿ, ಅವನತರವೂ ಅವನನ್ನೇ ಚಿಂತಿಸುತ್ತಿದ್ದುದರಿಂದ, ತನ್ನ ಪಾಪಶೇಷವೆಲ್ಲವನ್ನೂ ನೀಗಿ, ಕೊನೆಗೆ ಆ ಭಗವಂತನ ಸಾರೂಪ್ಯವನ್ನೇ ಹೊಂದಿದನು. ಇತ್ತಲಾಗಿ ಕಾಶೀಪುರದ ಜನರೆಲ್ಲರೂ ಅರವನೆಯ ಬಾಗಿಲಲ್ಲಿ ಕುಂಡಲಾಲಂಕೃತವಾಗಿ ಬಿದ್ದಿವ್ವ ತಲೆಯನ್ನು ಕಂಡು ಅಶ್ಚರ್ಯದಿಂದ “ಎನ್ನಿದು! ಇದು ಯಾರ ತಲೆಯಾಗಿರಬಹುದು?” ಎಂದು ಸಂದೇಹಿಸುತ್ತಿದ್ದರು. ಕೊನೆಗೆ ಅದು ತಮ್ಮ ಪ್ರಭುವಾದ ಕಾಶೀರಾಜನ ಶಿರಸ್ಸೆಂಬುದನ್ನು ತಿಳಿದು ದುಃಖದಿಂದ ರೋದಿಸತೊಡಗಿದರು. ಕಾಶೀರಾಜನ ಹೆಂಡಿರುಮಕ್ಕಳೂ, ಬಂಧುಗಳೂ ಪುರವಾಸಿಗಳೂ “ಹಾ ನಾಥಾ! ನಮಗಿನ್ನೇನು ಗತಿ!” ಎಂದು ದೈನ್ಯದಿಂದ ಮೊರೆಯಿಡುತ್ತಿದ್ದರು. ಆಮೇಲೆ ಆ ರಾಜನ ಮಗ

ನಾದ ಸಂದಕ್ಷಿಣನೆಂಬವನು, ತನ್ನ ತಂದೆಗೆ ಮಾಡಬೇಕಾದ ಅಪರಸಂಸ್ಕಾರಗಳೆಲ್ಲವನ್ನೂ ಕ್ರಮವಾಗಿ ನಡೆಸಿ, ತನ್ನ ತಂದೆಯನ್ನು ಕೊಂದ ಕೃಷ್ಣನಮೇಲೆ ಹಗತೀರಿಸಿಕೊಂಡೇ ತನ್ನ ತಂದೆಯ ಮುಣವನ್ನು ತೀರಿಸಬೇಕೆಂದು ನಿಶ್ಚಯಿಸಿ, ತನ್ನ ಕುಲವುರೋಹಿತನನ್ನು ಮುಂದಿಟ್ಟುಕೊಂಡು, ಅವನು ಹೇಳಿದ ವಿಧಿಯಿಂದ ರುದ್ರನನ್ನು ಕುರಿತು ತಪಸ್ಸು ಮಾಡುವುದಕ್ಕಾಗಿ ಹೊರಟನು. ದೃಢವಾದ ಧ್ಯಾನ ಯೋಗದಿಂದ ರುದ್ರನನ್ನಾರಾಧಿಸಿದಮೇಲೆ, ರುದ್ರನು ಅವನ ಭಕ್ತಿಗೆ ಮೆಚ್ಚಿ, ಅವನಿಗೆ ಪ್ರತ್ಯಕ್ಷನಾದನು. ಆಗ ಸುದಕ್ಷಿಣನು ತನ್ನ ಪಿತೃಘಾತಿಯಾದ ಕೃಷ್ಣನನ್ನು ಕೊಲ್ಲುವುದಕ್ಕೆ ಉಪಾಯವನ್ನು ತೋರಿಸಿಕೊಡಬೇಕೆಂದು ಕೇಳಲು, ರುದ್ರನು ಅವನಲ್ಲಿ ಪ್ರಸನ್ನನಾಗಿ ಹೀಗೆಂದು ಹೇಳುವನು.

“ಓ ರಾಜಕುಮಾರಾ! ನೀನು ಈಗಲೇ ಉತ್ತಮವಾದ ಬ್ರಾಹ್ಮಣರನ್ನು ಮತ್ತಿಕ್ಕುಗಳನ್ನಾಗಿಸಿ, ಅಭಿಚಾರವಿಧಿಯಿಂದ (ಶೂನ್ಯ ಅಥವಾ ಮಾಟದಿಂದ) ದಕ್ಷಿಣಾಗ್ನಿಯನ್ನು ಆರಾಧಿಸು! ಆಗ ಅಗ್ನಿಯು ಪ್ರಮುಖಗಳೊಡನೆ ಭೂತಾಕಾರವಾಗಿ ಹೊರಟು, ನಿನ್ನ ಮೈರಿಯನ್ನು ಕೊಲ್ಲುವುದು ಅದರಿ ನೀನು ಈ ಅಭಿಚಾರವನ್ನು ಬ್ರಾಹ್ಮಣಕುಲದಮೇಲೆ ಪ್ರಯೋಗಿಸಿದರೆಮಾತ್ರ, ಆದು ತಾನೇ ಹತವಾಗುವುದು” ಎಂದನು. ದುರ್ಬುದ್ಧಿಯುಳ್ಳ ಸುದಕ್ಷಿಣನು, ಆದರಂತೆಯೇ ಅಭಿಚಾರ ಹೋಮವನ್ನು ನಡೆಸಿದೊಡನೆ, ಅಗ್ನಿಕುಂಡದಲ್ಲಿದ್ದ ಬೆಂಕಿಯು, ಭಯಂಕರವಾದ ಭೂತಾಕಾರದಿಂದ ಮೇಲೆದ್ದಿತು. ಆದರ ಘೋರರೂಪವನ್ನು ಕೇಳಬೇಕೆ? ಉರಿಯುವ ಬೆಂಕಿಯಂತೆ ಕೆಂಪಾದ ತಲೆಮೊಸೆಗಳು! ಕೆಂಡವನ್ನು ಕಾರುವಂತಿರುವ ಕಣ್ಣುಗಳು! ಭಯಂಕರವಾದ ಕೋರಿದಾಡೆಗಳು! ಹುಬ್ಬುಗಂಟುಗಳಿಂದಲೂ ತೀಕ್ಷ್ಣವಾದ ಹಲ್ಲುಗಳಿಂದಲೂ ಘೋರವಾದ ಮೋರೆ! ಕಟಿಬಾಯಿಗಳನ್ನು ನಕ್ಕುತ್ತಿರುವ ನೀಡಿದ ನಾಲಗೆ! ಮೈಮೇಲೆ ಬಟ್ಟೆಯಿಲ್ಲದೆ ನಿರ್ವಾಣವಾದ ಅಕೃತಿ! ಇಂತಹ ಘೋರಾಕಾರವುಳ್ಳ ಭೂತವು, ಕೈಯಲ್ಲಿ ಜ್ವಲಿಸುತ್ತಿರುವ ತ್ರಿಶೂಲವನ್ನು ಜಳಪಿಸುತ್ತ, ಅನೇಕಪ್ರಮುಖಗಳೊಡಗೂಡಿ, ತಾಲಪ್ರಮಾಣವುಳ್ಳ ಕಾಲುಗಳಿಂದ ಭೂಮಿಯು ನಡುಗುವಂತೆ ಹೆಜ್ಜೆಗಳನ್ನಿಡುತ್ತ. ಕೃಷ್ಣನನ್ನು ಸಂಹರಿಸುವುದಕ್ಕಾಗಿ ದ್ವಾರಕೆಯಕಡೆಗೆ ಹೊರಟಿತು. ಆದರ ಜ್ವಾಲೆಯಿಂದ ದಿಕ್ಕುಗಳೆಲ್ಲವೂ ದಗ್ಧವಾಗುವಂತಿದ್ದುವು. ಈ ಅಭಿಚಾರಾಗ್ನಿಯನ್ನು ನೋಡಿ ದ್ವಾರಕಾವಾಸಿಗಳೆಲ್ಲರೂ, ಕಾಡುಗಿಚ್ಚನ್ನು ಕಂಡ ಮೃಗಗಳಂತೆ ಭಯದಿಂದ ನಡುಗುತ್ತ, ನಾನಾಕಡೆಗೆ ಚದರಿ ಓಡುತ್ತಿದ್ದರು. ಈ ಸಮಯದ

ಕೃಷ್ಣನು ರಾಜಸಭೆಯಲ್ಲಿ ವಿನೋದದಿಂದ ಪಗಡೆಯಾಡುತ್ತಿದ್ದನು. ಆಗ ಪುರ ನಿವಾಸಿಗಳಲ್ಲಿ ಕೆಲವರು, ಭಯದಿಂದೋಡಿ ಬಂದು “ಹಾ! ಕೃಷ್ಣಾ! ನಮ್ಮ ಪಟ್ಟಣವು ಭಯ-ಕರವಾದ ಅಗ್ನಿಯಿಂದ ದಗ್ಧವಾಗುತ್ತಿರುವುದು. ನಮ್ಮನ್ನು ರಕ್ಷಿಸು! ರಕ್ಷಿಸು!” ಎಂದು ಮೊರೆಯಿಟ್ಟರು. ಆಗ ಕೃಷ್ಣನು ಅವರ ಭಯವನ್ನನೋಡಿ ಮನಸ್ಸಲ್ಲಿ ನಗುತ್ತ “ಎಲೈ ಭಯಪಡಬೇಡಿರಿ! ನಿಮಗೆ ಅಪಾಯವಿಲ್ಲದಂತೆ ನಾನು ರಕ್ಷಿಸುವೆನು” ಎಂದನು. ಸರ್ವಸಾಕ್ಷಿಯಾದ ಕೃಷ್ಣನು ಒಂದು ರುದ್ರಸಂಬಂಧಿಯಾದ ಶೂನ್ಯದೇವತೆ (ಕೃತ್ಯೆ) ಯೆಂಬುದನ್ನು ತಿಳಿದು ಅದನ್ನಡಗಿಸುವುದಕ್ಕಾಗಿ ಪಕ್ಕದಲ್ಲಿಿದ್ದ ತನ್ನ ಸುದರ್ಶನ ಚಕ್ರಕ್ಕೆ ಅಜ್ಞಾಪಿಸಿದನು. ಕೋಟಿಮೂರ್ಯಪ್ರಕಾಶಮಾನವಾಗಿ, ಪ್ರಳಯಾಗ್ನಿಯಂತೆ ಜ್ವಲಿಸುತ್ತಿದ್ದ ಆ ಚಕ್ರವು, ತನ್ನ ತೇಜಸ್ಸಿನಿಂದ ಭೂಮ್ಯಾಕಾಶಗಳನ್ನೂ, ದಿಕ್ಕುಗಳನ್ನೂ ನುಂಗುವಂತೆ ಹೊರಟು, ಆ ಅಭಿಚಾರಾಗ್ನಿಯನ್ನು ಕ್ಷಣಮಾತ್ರದಲ್ಲಿ ನಿಗ್ರಹಿಸಿಬಿಟ್ಟಿತು. ಚಕ್ರಾಯುಧದ ತೇಜಸ್ಸಿನಿಂದ ಪ್ರತಿಹತವಾದ ಆ ಅಗ್ನಿಯು, ಮುಖಮುರಿದಂತೆ ಹಿಂತಿರುಗಿ, ಕಾಶೀಪುರಕ್ಕೆ ಹೋಗಿ, ಅಲ್ಲಿ ಈ ಕೃತ್ಯವನ್ನು ನಡೆಸಿದ ಸುದಕ್ಷಿಣನನ್ನೂ, ಅಲ್ಲಿನ ಮತ್ಸ್ಯಕುಗಳನ್ನೂ, ತಾನೇ ದಹಿಸಿಬಿಟ್ಟಿತು. ಭಗವಂತನ ಚಕ್ರಾಯುಧವು, ಆಗಲೂ ಆ ಅಗ್ನಿಯನ್ನು ಬಿಡದೆ ಬೆನ್ನುಟ್ಟುತ ಕಾಶಿಗೆ ಹೋಗಿ, ಅಲ್ಲಿನ ಅಟ್ಟಲೆಗಳು, ಗೋಪುರಗಳು, ಸಭಾಮಂಟಪಗಳು, ಮನೆಗಳು, ಅನೇಕುದುರೆಯಗಳು, ಮಂದೆಗಳು, ಬೊಕ್ಕಸಗಳು ಧಶಾಲೆ, ಅನ್ನಸತ್ರ, ಮುಂತಾದುವುಗಳೆಲ್ಲವನ್ನೂ ದಹಿಸಿ ಬಿಟ್ಟಿತು ಹೀಗೆ ಭಗವಂತನ ಸುದರ್ಶನಚಕ್ರವು ಕಾಶೀಪುರವನ್ನು ಸಂಪೂರ್ಣವಾಗಿ ದಹಿಸಿದಮೇಲೆ, ಹಿಂತಿರುಗಿ ಕೃಷ್ಣನಬಳಿಗೆ ಬಂದು. ಅಲ್ಲಿ ಮೊದಲಿನಂತೆ ಶಾಂತವಾಗಿ ನೆಲೆಸಿತು ಓ! ಪರೀಕ್ಷಿದ್ರಾಜಾ! ಪುಣಶ್ಲೋಕನಾದ ಕೃಷ್ಣನು ಈ ಚರಿತ್ರವನ್ನು ಯಾವನು ಭಕ್ತಿಯಿಂದ ಹೇಳುವನೋ, ಯಾವನು ಶ್ರದ್ಧೆಯಿಂದ ಮತ್ತೊಬ್ಬರಿಗೆ ಹೇಳುವನೋ, ಅವನು ಸಮಸ್ತ ವಾಸಗಳಿಂದಲೂ ವಿಮುಕ್ತನಾಗುವನು.

ಇದು ಅರುವತ್ತಾರನೆಯ ಅಧ್ಯಾಯವು





—❀❀ ಬಲರಾಮನು ದ್ವಿವಿದನೆಂಬ ವಾನರವನ್ನು ಸಂಹರಿಸಿದನು. ❀❀—



ಪರೀಕ್ಷಿದ್ರಾಜನು ಶುಕಮುನಿಯನ್ನು ಕುರಿತು, “ಓ ಮಹರ್ಷಿ ! ಅಪ್ರಮೇಯಪ್ರಭಾವವುಳ್ಳ ಬಲರಾಮನು, ಇನ್ನೂ ಯಾವಯಾವ ಅದ್ಭುತ ಕಾರ್ಯಗಳನ್ನು ನಡೆಸಿರುವನೋ ಅವೆಲ್ಲವನ್ನೂ ಸಂಪೂರ್ಣವಾಗಿ ನನಗೆ ತಿಳಿಸಬೇಕು” ಎಂದು ಕೇಳಲು, ಶುಕಮುನಿಯು, ಓ! ರಾಜಾ! ಕೇಳು! ನರಕಾಸುರನಿಗೆ ಮಿತ್ರನಾದ ದ್ವಿವಿದನೆಂಬ ವಾನರನೊಬ್ಬನಿದ್ದನು. ಆತನು ಸುಗ್ರೀವನ ಪುತ್ರಿಯಾದ ಒಬ್ಬನು. ಮೈಂದನಿಗೆ ತಮ್ಮನು. ಆತನು ಬಹಳ ವೀರವುಳ್ಳವನು. ಈ ದ್ವಿವಿದನೆಂಬ ವಾನರನು, ತನ್ನ ಸ್ನೇಹಿತನಾದ ನರಕಾಸುರನಿಗೆ ಕೃಷ್ಣನಿಂದಂಟಾದ ಮರಣವನ್ನು ಕೇಳಿದಮೇಲೆ, ಆ ರಾಕ್ಷಸನಲ್ಲಿ ತನಗಿದ್ದ ಸ್ನೇಹಕ್ಕೆ ಫಲರೂಪವಾಗಿ, ಅವನಂತೆಯೇ ಜನಗಳಿಗೆ ತೊಂದರಿಯನ್ನು ಕೊಡುತ್ತಿದ್ದನು. ಏಕೆಂದರೆ, ಗ್ರಾಮಗಳನ್ನೂ, ಅಲ್ಲಲ್ಲಿ ಕಾಣುವ ಜೀವಜೀವಿಗಳನ್ನೂ ಪ್ರವೇಶಿಸಿ, ಮನೆಗಳಿಗೆ ಬೆಂಕಿಯಿಟ್ಟು ಅನೇಕಸ್ಥಳಗಳನ್ನು ನಾಶಮಾಡುತ್ತಿದ್ದನು. ಅಲ್ಲಲ್ಲಿ ಪರ್ವತಶಿಖರಗಳನ್ನು ಕಿತ್ತುತಂದು, ಜನಸಮೃದ್ಧವಾದ ದೇಶಗಳನ್ನೆಲ್ಲಾ ಅವುಗಳಿಂದ ಪುಡಿಪುಡಿಯಾಗುವಂತೆ ನಾಶಮಾಡುತ್ತಿದ್ದನು. ಆದರಲ್ಲಿಯೂ ವಿಶೇಷವಾಗಿ, ತನ್ನ ಮಿತ್ರನನ್ನು ಕೊಂದ ಕೃಷ್ಣನ ಮೇಲೆ ಹಗೆತೀರಿಸಿಕೊಳ್ಳಬೇಕೆಂದು, ಆ ಕೃಷ್ಣನಿದ್ದ ಅನರ್ಥದೇಶಗಳಿಗೆ ತೊಂದರೆ ಕೊಡುತ್ತಿದ್ದನು. ಒಮ್ಮೊಮ್ಮೆ ಬೆಟ್ಟಗಳನ್ನೇ ಕಿತ್ತುತಂದು ಊರುಗಳಮೇಲೆ ಹಾಕುವನು. ಅವನು ಸಾವಿರಾನೆಗಳ ಒಲವುಳ್ಳವನಾದ್ದರಿಂದ, ಸಮುದ್ರಕ್ಕೆ ಹೋಗಿ ಅಲ್ಲಿಂದ ಬೊಗೆಯೆಲ್ಲ ನೀರನ್ನು ತುಂಬಿ ತಂದು, ಅನೀರಿನಿಂದಲೇ ಎಷ್ಟೋ ಪಟ್ಟಣಗಳನ್ನು ಕೊಚ್ಚಿಸುವನು! ಆ ಗಾಂಧಾರಿ ಮಹರ್ಷಿಗಳ ಅಶ್ವಮುಕ್ತೆ ಪ್ರವೇಶಿಸಿ, ಅಲ್ಲಿನ ಮರಗಿಡಗಳೆಲ್ಲವನ್ನೂ ಮುರಿದು, ಮಲಮೂತ್ರವಿಸರ್ಜನದಿಂದ ಅವರ ಹೋಮಾಗ್ನಿಗಳನ್ನು ಕಡಿಸುವನು! ಮತ್ತು ಕಣಜವು ಸಣ್ಣ ಕ್ರಿಮಿಗಳನ್ನು ಹೊತ್ತುಕೊಂಡು ಹೋಗಿ ತನ್ನ ಗೂಡಿನಲ್ಲೆಟ್ಟು ಕೊಲ್ಲುವಂತೆ, ಆತನು ಅಲ್ಲಲ್ಲಿ ಕಂಡ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಪರ್ವತದ ತಪ್ಪಲೆಗಳಿಂದ ಗುಹೆಗಳಿಗೆ ತಂದು ಸೇರಿಸಿ, ಅಗುಹೆಯ ಬಾಗಿಲಿಗೆ ಕಲ್ಲುಬಂಡೆಗಳನ್ನು ಮುಚ್ಚಿಡುವನು. ಹೀಗೆ ಅನೇಕದೇಶಗಳನ್ನು ಧ್ವಂಸಮಾಡುವುದರಲ್ಲಿಯೂ, ಕುಲಸ್ತ್ರೀಯರನ್ನು ಕಡಿಸುವುದರಲ್ಲಿಯೂ, ಕಾಲವನ್ನು ಕಳೆಯುತ್ತಿದ್ದ ಆ ದ್ವಿವಿದನು, ಅಲ್ಲಲ್ಲಿ ಸುತ್ತುತ್ತ ಒಮ್ಮೆ ರೈವತಕಪರ್ವತದ ಬಳಿಗೆ ಬಂದನು. ಅಪರ್ವತ

ಮಧ್ಯದಿಂದ ಕಿವಿಗಿಂಪಾದ ಒಂದಾನೊಂದುಗಾನಧ್ವನಿಯು ಇವನ ಕಿವಿಗೆ ಕೇಳಿಸಿತು. ಅಧ್ವನಿಯು ಹೊರಟುಬಂದ ದಾರಿಯನ್ನೇ ಅನುಸರಿಸಿ ಮುಂದೆಹೋದಾಗ, ಅಲ್ಲಿ ಬಲರಾಮನು ಕಂಠದಲ್ಲಿ ಕಮಲಮಾಲಿಕೆಯನ್ನು ಧರಿಸಿ, ಅನೇಕಸ್ತ್ರೀಯರೊಡನೆ ಪುಷ್ಕಲವಾಗಿ ಮದ್ಯವನ್ನು ಕುಡಿದು ಆ ಮದ್ಯಮದದಿಂದ ತೋಳಲುವ ಕಣ್ಣಾಲೆಗಳುಳ್ಳವನಾಗಿ, ಆ ಸ್ತ್ರೀಯರೊಡನೆ ತಾನೂ ಗಾನಮಾಡುತ್ತ, ಮದಿಸಿದ ಆನೆಯಂತೆ ಕ್ರೇಡಿಸುತ್ತಿದ್ದನು. ಆಗ ದುಷ್ಟನಾದ ದ್ವಿವಿದನು, ಸಮೀಪದಲ್ಲಿದ್ದ ಮರದ ಕೊಂಬೆಗಳ ಮೇಲೆ ಆ ಮರಗಳನ್ನಾಡಿಸುತ್ತ, ನಾನಾವಿಧವಾದ ಅಂಗವಿಕಾಂಗಳೊಡನೆ ಕಿಲಕಿಲಧ್ವನಿಯಿಂದ ಗದ್ದಲಮಾಡತೊಡಗಿದನು. ಸಹಜವಾಗಿ ಹಾಸ್ಯಪ್ರಿಯರಾಗಿಯೂ, ಚಪಲಬುದ್ಧಿಯುಳ್ಳವರಾಗಿಯೂ ಇದ್ದ ಬಲರಾಮನ ಪತ್ನಿಯರು, ಆ ಕಪಿಚೇಷ್ಟೆಗಳನ್ನು ನೋಡಿಕೈತಟ್ಟಿ ನಗುತ್ತಿದ್ದರು. ಇದನ್ನುನೋಡಿ ಆ ವಾನರನು ಮತ್ತಷ್ಟು ರೇಗಿದವನಾಗಿ, ಅವರಮುಂದೆ ಹಲ್ಲುಕಿರಿಯುವುದು, ಹುಬ್ಬನ್ನು ಕುಡಿಸುವುದು, ಮುಂತಾದ ನಾನಾವಿಧಚೇಷ್ಟೆಗಳಿಂದ, ಅವರನ್ನು ತಾನೂ ಹಾಸ್ಯಮಾಡುತ್ತಿದ್ದು, ಕೊನೆಗೆ ಬಲರಾಮನು ನೋಡುತ್ತಿರುವಹಾಗೆಯೇ, ಅಸ್ತ್ರೀಯರಿಗೆ ತನ್ನ ಪೃಷ್ಠವನ್ನು ತೋರಿಸಿ ಓಡಿಕೋದನು. ಈ ಆಭಾಸವನ್ನು ನೋಡಿ ಬಲರಾಮನು ಕೋಪವಿಂದ ಆ ಕಪಿಯಮೇಲೆ ಕಲ್ಲುಗಳನ್ನು ಬೀರಿದನು. ವಾನರನು ಆ ಕಲ್ಲುಗಳ ಪೆಟ್ಟನ್ನು ಉಪಾಯದಿಂದ ತಪ್ಪಿಸಿ ಕೊಂಡುಹೋದನು, ಬಲರಾಮನು ತನ್ನ ಸಮೀಪದಲ್ಲೆಟ್ಟುಕೊಂಡಿದ್ದ ಮಧ್ಯಪೂರ್ಣವಾದ ಕಲಶವನ್ನು ತಂತ್ರದಿಂದ ಹರಿಸಿಕೊಂಡು, ಓಡಿ ಹೋಗಿ, ಬಲರಾಮನ ಮುಂದೆ ಹಲ್ಲುಕಿರಿದು ಹಾಸ್ಯಮಾಡುತ್ತ, ಅವನಿಗೆ ಮತ್ತಷ್ಟು ಕೋಪವನ್ನು ಹುಟ್ಟಿಸಿದನು. ಮತ್ತು ಆ ಬಲರಾಮನು ನೋಡುತ್ತಿದ್ದ ಹಾಗೆಯೇ ಆ ಮದ್ಯಪಾತ್ರೆಯನ್ನು ನೆಲಕ್ಕೆ ಕುಕ್ಕಿ ಒಡೆದು ಹಾಕಿದನು. ಕೆಲವು ಸ್ತ್ರೀಯರ ಬಟ್ಟೆಗಳನ್ನೆಳೆದುಕೊಂಡು ಹೋದನು! ತಿರುತಿರುಗಿ ಬಲರಾಮನನ್ನು ಹಾಸ್ಯಮಾಡುತ್ತಿದ್ದನು ಹೀಗೆ ದ್ವಿವಿದನು ಮದಾಂಧನಾಗಿ ತನ್ನಲ್ಲಿ ಮಾಡಿದ ಅಪರಾಧವನ್ನೂ, ಆಗಾಗ ಅವನು ದೇಶದ ಜನಗಳಿಗೆ ತೊಂದರೆ ಕೊಡುತ್ತಿದ್ದುದನ್ನೂ ನೋಡಿ ಬಲರಾಮನು ಅವನನ್ನು ಸಂಹರಿಸುವುದಕ್ಕಾಗಿ ತನ್ನ ನೇಗಲನ್ನೂ, ಮುಸಲಾಯುಧವನ್ನೂ ಕೈಗೆತ್ತಿಕೊಂಡನು.

ಅತ್ತಲಾಗಿ ಮಹಾವೀರೈಶಾಲಿಯಾದ ದ್ವಿವಿದನೊಕೂಡ, ಒಂದು ದೊಡ್ಡ ಮರವನ್ನು ಕಿತ್ತುಕೊಂಡು, ಅದರಿಂದ ಬಲರಾಮನ, ತಲೆಯಮೇಲೆ ಅಪ್ಪಳಿಸಿದನು. ತನ್ನ ಮೇಲೆ ಬೀಳುತ್ತಿರುವ ಆ ವೃಕ್ಷಪ್ರಹಾರಕ್ಕೂ ಬಲರಾಮನು ನಿರ್ಭಯವಾಗಿ ತಲೆಯೊಡ್ಡುತ್ತ ಪರ್ವತದಂತೆ ನಿಶ್ಚಲನಾಗಿದ್ದು ಆ ಮೇಲೆ ಸುನಂದವೆಂಬ ತನ್ನ ಮುಸಲಾಯಧವನ್ನು ಆ ಕಪಿಯಮೇಲೆ ಪ್ರಯೋಗಿಸಿದನು. ಈ ಮುಸಲಪ್ರಹಾರದಿಂದ ಆ ಕಪಿಯ ಕೇಹದಲ್ಲಿ ರಕ್ತಮಾಂಸಗಳೆಲ್ಲವೂ ಕಿತ್ತುಕೊಂಡಿತು. ಅದರಿಂದ ಆ ಕಪಿಯು ಗೃಂಕಾದಿಧಾತುಗಳಿಂದ ಶೋಭಿಸುವ ಪಕ್ಷಿಕದಂತೆ ಕಾಣುತ್ತಿದ್ದನು. ಆಗಲೂ ಆ ವಾನರನು ಯುದ್ಧಕ್ಕೆ ಹಿಂಜರಿಯದೆ, ಮೈಯಲ್ಲಿ ರಕ್ತವು ಸೋರುತ್ತಿರುವಾಗಲೇ ಮತ್ತೊಂದು ಮರವನ್ನು ಕಿತ್ತುತಂದು, ಅದರ ಎಲೆಗಳೆಲ್ಲವನ್ನೂ ಉದಿರಿಸಿ, ಅದನ್ನು ಬಲರಾಮನಮೇಲೆ ಪ್ರಯೋಗಿಸಿದನು. ಆ ಮರವು ಮೇಲೆ ಬೀಳುವಷ್ಟರಲ್ಲಿಯೇ, ಬಲರಾಮನು ಅದನ್ನು ತುಂಡುತುಂಡಾಗಿ ಕತ್ತರಿಸಿಬಿಟ್ಟನು. ಆ ಮೇಲೆ ಆ ಕಪಿಯು, ಮತ್ತೊಂದು ಮರವನ್ನು ಕಿತ್ತೆಸೆಯಲು, ಅದನ್ನೂ ಬಲರಾಮನು ಕತ್ತರಿಸಿ ಕೆಡಹಿದನು. ಹೀಗೆಯೇ ದ್ವಿವಿದನು ಆ ಅರಣ್ಯದಲ್ಲಿ ವೃಕ್ಷಗಳೆಲ್ಲವನ್ನೂ ಕಿತ್ತುಕಿತ್ತು ಬಲರಾಮನಮೇಲೆ ಪ್ರಯೋಗಿಸುತ್ತ, ಆ ಕಾಡಿನಲ್ಲಿ ಒಂದು ಮರವಾದರೂ ಕಾಣದಂತೆ ಮಾಡಿದನು. ಆ ಒಂದೊಂದು ವೃಕ್ಷವನ್ನು ಬಲರಾಮನು ತನ್ನ ಬಾಣಗಳಿಂದ ವಿಫಲವಾಗಿ ಮಾಡುತ್ತ ಬಂದನು. ಕೊನೆಗೆ ದ್ವಿವಿದನು ಅಲ್ಲಿ ವೃಕ್ಷಗಳೊಂದೂ ತನಗೆ ಸಿಕ್ಕದುದನ್ನು ನೋಡಿ, ಬಲರಾಮನ ಮೇಲೆ ಶಿಲಾವರ್ಷವನ್ನು ಕರೆಯುವುದಕ್ಕಾರಂಭಿಸಿದನು. ಇವುಗಳನ್ನೂ ಬಲರಾಮನು ತನ್ನ ಮುಸಲಾಯುಧದಿಂದ ಭೇದಿಸುತ್ತ ಬಂದನು. ಆ ಕಾಡಿನಲ್ಲಿದ್ದ ಕಲ್ಲುಗಳೂ ತೀರಿಕೋದಮೇಲೆ, ದ್ವಿವಿದನು ತಾಲಪ್ರಮಾಣವುಳ್ಳ ತನ್ನ ತೋಳನ್ನೇ ಮುಷ್ಟಿಹಿಡಿದನು. ಆ ಮುಷ್ಟಿಗಳಿಂದ ಬಲರಾಮನ ಎದೆಯಮೇಲೆ ಅಪ್ಪಳಿಸಿದನು. ಅದನ್ನು ನೋಡಿ ಬಲರಾಮನೂಡ, ತನ್ನ ಕೈಯಲ್ಲಿದ್ದ ಹಲಮುಸಲಾಯುಧಗಳೆರಡನ್ನೂ ಹಿಂದೆ ಬಿಸುಟು ತಾನೂ ವಜ್ರಮುಷ್ಟಿಯನ್ನು ಹಿಡಿದು ಅದ್ವಿವಿದನ ಹೆಕ್ಕತ್ತಿನ ಮೇಲೆ ಹೊಡೆದನು. ಒಡನೆಯೇ ದ್ವಿವಿದನು, ಆ ಮುಷ್ಟಿಪ್ರಹಾರವನ್ನು ತಡೆಯಲಾರದೆ, ರಕ್ತವನ್ನು ಕಾರುತ್ತ ಕೆಳಗೆ

ಬೀಳುವಾಗ, ರೈವತಕಪರ್ಮತವೆಲ್ಲವೂ ಬಿರುಗಾಲಿಗೆ ಸಿಕ್ಕಿದ ಹಡಗಿನಂತೆ ಕಂಪಿಸುತ್ತಿತ್ತು. ದುಷ್ಟನಾದ ದ್ವಿವಿದನು ಹತನಾಗಿ ಬಿದ್ದುದನ್ನು ನೋಡಿ, ಆಕಾಶದಲ್ಲಿ ದೇವತೆಗಳೂ, ಸಿದ್ಧರೂ, ದೇವರ್ಷಿಗಳೂ ಜಯಶಬ್ದದಿಂದಲೂ, ನಮಃ ಶಬ್ದದಿಂದಲೂ ಬಲರಾಮನನ್ನು ಕೊಂಡಾಡುತ್ತ, ಅವನ ಮೇಲೆ ಪುಷ್ಪವೃಷ್ಟಿಯನ್ನು ಕರೆದರು. ಓ! ಪರೀಕ್ಷಿದ್ರಾಜಾ! ಹೀಗೆ ಬಲರಾಮನು ಲೋಕಕಂಟಿಕನಾದ ದ್ವಿವಿದನನನ್ನು ಸಂಹರಿಸಿ, ಪುರವಾಸಿಗಳಿಂದ ಸ್ತುತಿಸಲ್ಪಡುತ್ತ, ದ್ವಾರಕೆಯನ್ನು ಪ್ರವೇಶಿಸಿದನು.

ಇದು ಆರುವತ್ತಾರನೆಯ ಅಧ್ಯಾಯವು.


 { ಬಲರಾಮನು ಹಸಿ ನಾವತೀಪಟ್ಟಣವನ್ನು ತನ್ನ ನೇಗಿಲಿನಿಂದ ಎಳೆದುದು. }
 

ಓ! ಪರೀಕ್ಷಿದ್ರಾಜಾ! ದುರ್ಮೋಢನನಿಗೆ ಲಕ್ಷ್ಮಣೆಯೆಂಬೊಬ್ಬ ಕನ್ಯೆಯಿದ್ದಳು. ಅವಳ ಸ್ವಯಂವರಕಾಲದಲ್ಲಿ ಜಾಂಬವತೀಪುತ್ರನಾದ ಸಾಂಬನೆಂಬ ಯಾದವಕುಮಾರನು, ದುರ್ಮೋಢನನ ಅನುಮತಿಯಿಲ್ಲದೆ ಅವಳನ್ನು ಅಪಹರಿಸಿಕೊಂಡು ಹೋದನು. ಇದರಿಂದ ಕಾರವಲಿಲ್ಲರೂ, ಕೋಪಗೊಂಡವರಾಗಿ, ತಮ್ಮೊಳಗೆ ತಾವು ಹೀಗೆಂದು ಮಂತ್ರಾಲೋಚನೆಯನ್ನು ನಡೆಸಿದರು. “ಆಹಾ! ದುರ್ವಿನ್ಯತನಾದ ಆ ಸಾಂಬನು, ನಮ್ಮನ್ನೂ ಲಕ್ಷ್ಮಣನನ್ನೂ ನಮ್ಮ ಮಗಳನ್ನು ಅಪಹರಿಸಿಕೊಂಡು ಹೋಗಿರುವನು. ಆ ಕನ್ಯೆಯು ಅವನಲ್ಲಿ ಪ್ರೀತಿಯನ್ನು ತೋರಿಸದಿದ್ದರೂ, ಅವಳನ್ನು ಬಲಾತ್ಕರಿಸಿ ಕರೆದುಕೊಂಡು ಹೋಗಿರುವನು. ಇರಲಿ! ಅವನಿಗೆ ತಕ್ಕ ಶಿಕ್ಷೆಯನ್ನು ಮಾಡದೆ ತೀರದು! ನಾವೆಲ್ಲರೂ ಸೇರಿ ಆ ಸಾಂಬನನ್ನು ಹಿಡಿದುಕಟ್ಟಿತರುವೆವು! ಆಗ ಅವನ ಕಡೆಯವರಾದ ವೃಷ್ಟಿಗಳು ನಮ್ಮನ್ನೇನು ಮಾಡಬಲ್ಲರು! ಅವರೆಲ್ಲರೂ, ನಾವು ನಮ್ಮ ಪರಾಕ್ರಮದಿಂದ ಸಂಪಾದಿಸಿಕೊಟ್ಟ ರಾಜ್ಯವನ್ನೇ ಅನುಭವಿಸತಕ್ಕವರು. ಈಗ ನಾವು ಅವರ ಕಡೆಯವನಾದ ಈ ಸಾಂಬನೆಂಬ ಬಾಲಕನನ್ನು ಹಿಡಿದು ಬಂಧಿಸಿದಮೇಲೆ, ಅವರೇನಾದರೂ ನನ್ನೊಡನೆ ಯುದ್ಧಕ್ಕೆ ಬಂದರೆ, ಇದೇ ನೆವದಿಂದ ನಾವು ಅವರ ಹೆಮ್ಮೆಯನ್ನಡಗಿಸಬಹುದು. ಖಾಖಾ

ಯಾಮಾದಿಗಳಿಂದ ಇಂದ್ರಿಯಗಳನ್ನು ಹೇಗೋಹಾಗೆ, ಅವರನ್ನು ನಮ್ಮ ಶೌರ್ಯದಿಂದ ಉಸಿರಿತ್ತದಹಾಗೆ ಮಾಡಬಹುದು” ಎಂದರು. ಹೀಗೆ ತಮ್ಮೊಳಗೆ ತಾವು ನಿಶ್ಚಯಿಸಿಕೊಂಡು, ಈ ವಿಷಯದಲ್ಲಿ ಧೃತರಾಷ್ಟ್ರನೇ ಮೊದಲಾದ ಕುರುವೃದ್ಧರ ಅನುಮತಿಯನ್ನೂ ಪಡೆದು ಆ ಸಾಂಬವನ್ನು ಹಿಡಿದು ಕಟ್ಟುವುದಕ್ಕಾಗಿ, ಕರ್ಣ, ಶಲ್ಯ, ಭೂರಿಶ್ರವಸ್ಸು, ಯಜ್ಞಕೇತು, ದುರ್ಯೋಧನನೇ ಮೊದಲಾದವರೆಲ್ಲರೂ ಹೊರಟನು. ಹೀಗೆ ಮಹಾರಥರಾದ ಕರ್ಣಾದಿಗಳೆಲ್ಲರೂ ಬೆನ್ನಟ್ಟಿ ಬರುವಾಗಲೂ ಸಾಂಬನು ಧೈರ್ಯಗುಂದದೆ, ತನ್ನ ಧನುಸ್ಸನ್ನು ಕೈಗೆತ್ತಿಕೊಂಡು, ಅನೆಗಳನ್ನದಿರಿಸುವ ಸಿಂಹದಂತೆ, ತಾನೊಬ್ಬನೇ ಅವರನ್ನದಿರಿಸಿ ನಿಂತನು. ಕರ್ಣಾದಿಗಳೆಲ್ಲರೂ ಧನುರ್ಧಾರಿಗಳಾಗಿ ಅವನನ್ನು ಬೆನ್ನಟ್ಟುತ್ತ, “ಎಲ ದುಷ್ಠಾ! ನಿಲ್ಲು! ನಿಲ್ಲು” ಎಂದು ಕೂಗಿ, ಕೋಪದಿಂದ ಬಾಣಗಳನ್ನು ವರ್ಷಿಸುತ್ತಿದ್ದರು. ಆಗ ಸಾಂಬನು, ದಂಡಾಹತವಾದ ಸರ್ಪದಂತೆ ಅವರ ಬಾಣಪ್ರಹಾರದಿಂದ ಕೋಪಗೊಂಡು, ಧನುಸ್ಸನ್ನು ಟೆಂಕಾರಮಾಡಿ, ಕರ್ಣನೇ ಮೊದಲಾದ ಆ ಆರುಮಂದಿ ರಥಿಕರನ್ನೂ ಏಕಕಾಲದಲ್ಲಿ ಅನೇಕ ಬಾಣಗಳಿಂದ ಪ್ರಹರಿಸಿದನು. ನಾಲ್ಕು ಬಾಣಗಳಿಂದ ಅವರ ರಥದಲ್ಲಿದ್ದ ನಾಲ್ಕು ನಾಲ್ಕು ಕುದುರೆಗಳನ್ನೂ ಕೊಂದುಕೆಡಹಿದನು. ಒಂದೊಂದು ಬಾಣದಿಂದ ಸಾರಥಿಗಳನ್ನು ಕೊಂದನು. ಸಣ್ಣಬಾಲಕನಾಗಿದ್ದರೂ, ಅವನು ತೋರಿಸಿದ ಅದ್ಭುತ ಪರಾಕ್ರಮವನ್ನು ನೋಡಿ, ಅವರೆಲ್ಲರೂ ಮನಸ್ಸಿನಲ್ಲಿ ಅವನನ್ನು ಕೊಂಡಾಡುತ್ತ, ಕೊನೆಗೆ ಆ ಆರುಮಂದಿಯೂ ಒಟ್ಟಾಗಿಯೇ ಅವನನ್ನು ನಿಗ್ರಹಿಸಬೇಕೆಂದು ನಿಶ್ಚಯಿಸಿಕೊಂಡರು. ಅವರಲ್ಲಿ ನಾಲ್ಕು ಮಂದಿರಾಜರು, ಅವನ ನಾಲ್ಕುರಥಾಶ್ವಗಳನ್ನು ಕೊಂದುಕೆಡಹಿದರು. ಒಬ್ಬನು ಅವನ ಸಾರಥಿಯನ್ನು ಕೊಂದನು. ಇದೇ ಸಮಯದಲ್ಲಿ ಮತ್ತೊಬ್ಬನು ಅವನ ಧನುಸ್ಸನ್ನು ಕತ್ತರಿಸಿಬಿಟ್ಟನು. ಹೀಗೆ ಅವರೆಲ್ಲರೂ ಒಂದಾಗಿ ಸೇರಿ, ಬಹಳಪ್ರಯಾಸದಿಂದ ಅವನ್ನು ವಿರಥನನ್ನಾಗಿ ಮಾಡಿ, ಅವನು ನಿಶ್ಚಾಯನಾಗಿದ್ದ ಕಾಲದಲ್ಲಿ ಅವನನ್ನು ಹಿಡಿದು ಕಟ್ಟಿ, ತಮ್ಮ ಕುಮಾರಿಯೊಡನೆ ಆತನನ್ನೂ ತಮ್ಮ ಪಟ್ಟಣಕ್ಕೆ ಕರೆದುಕೊಂಡುಹೋದರು. ಹೀಗೆ ಕರ್ಣಾದಿಗಳು ಜಯಶೀಲರಾಗಿ ಸಣ್ಣಬಾಲಕನಾದ ಸಾಂಬವನ್ನು ಹಿಡಿದು ಕೊಂಡ ಹೋದ ಸಂಗತಿಯು, ನಾರದನಮುಖದಿಂದ ಉಗ್ರಸೇನನಿಗೆ ತಿಳಿದು ಬಂದಿತು. ಯಾದವರೆಲ್ಲರಿಗೂ ಕೌರವರಮೇಲೆ ಅತ್ಯಾಕ್ರೋಶವು ಹುಟ್ಟಿತು. ಉಗ್ರಸೇನನ ಪ್ರೇರಣೆಯಿಂದ ಯದುವೀರರೆಲ್ಲರೂ ಹಸ್ತಿನಾವತಿಗೆ ದಂಡೆತ್ತಿಹೊರಡುವುದಾಗಿ ನಿಶ್ಚಯಿಸಿದ್ದರು. ಬಲರಾಮನಿಗೂ ಈ ಸಂಗತಿಯು ತಿಳಿಯಬಂದಿತು.

ಆದರೆ ಅವನಿಗೆಮಾತ್ರ ಕೌರವವರಿಗೂ, ಯಾದವವರಿಗೂ ಕಲಹವನ್ನು ಹೆಚ್ಚಿಸುವುದರಲ್ಲಿ ಅಭಿಪ್ರಾಯವಿರಲಿಲ್ಲ. ಇದಕ್ಕಾಗಿ ಬಲರಾಮನು ಯದ್ಭೋದ್ಯುಕ್ತರಾಗಿದ್ದ ಆ ಯಾದವರೆಲ್ಲರಿಗೂ ಸಮಾಧಾನವನ್ನು ಹೇಳಿ, ಈ ಕಲಹವನ್ನಡಗಿಸಬೇಕೆಂಬ ಉದ್ದೇಶದಿಂದ, ಕೆಲವು ಬ್ರಾಹ್ಮಣರನ್ನೂ, ಕುಲವೃದ್ಧರನ್ನೂ ತನ್ನೊಡನೆ ಕರೆದು ಕೊಂಡು, ಅನೇಕ ಗ್ರಹಗಳೊಡಗೂಡಿದ ಚಂದ್ರನಂತೆ ರಥಾರೂಢನಾಗಿ ಹಸ್ತಿನಾಪುರಕ್ಕೆ ಹೋರಬಿಟ್ಟನು. ತಾನು ಆ ಹಸ್ತಿನಾಪುರದ ಹೊರಗಿನ ತೋಟದಲ್ಲೇ ಇದ್ದು ಕೊಂಡು, ಆ ಕೌರವರ ಉದ್ದೇಶವೇನೆಂಬುದನ್ನು ತಿಳಿದು ಬರುವುದಕ್ಕಾಗಿ ಮೊದಲು ಉದ್ಯವನನ್ನು ಕಳುಹಿಸಿದನು. ಉದ್ಯವನು ಕಟ್ಟಣದೊಳಗೆ ಪ್ರವೇಶಿಸಿ, ಭೀಷ್ಮ, ದ್ರೋಣ, ಬಾಹ್ಯಲಿಂಗ, ದುರ್ರೋಧನನೇ ಮೊದಲಾದ ಕೌರವಪುತ್ರಾಧೀಶರನ್ನು ಕಂಡು, ಯಥಾವಿಧಿಯಾಗಿ ನಮಸ್ಕರಿಸಿ, ಬಲರಾಮನು ಬಂದಿರುವ ವೃತ್ತಾಂತವನ್ನು ತಿಳಿಸಿದನು. ಆಗ ದುರ್ರೋಧನಾದಿಗಳೆಲ್ಲರೂ, ತಮಗೆ ಪರಮಪ್ರಿಯನಾದ ಬಲರಾಮನು ಬಂದ ಸಂಗತಿಯನ್ನು ಕೇಳಿದೊಡನೆ, ಬಹಳಸಂತೋಷಗೊಂಡವರಾಗಿ, ಈ ಸಂತೋಷವೃತ್ತಾಂತವನ್ನು ತಂದ ಉದ್ಯವನನ್ನು ವಿಶೇಷವಾಗಿ ಗೌರವಿಸಿ, ಬಲರಾಮನನ್ನು ಇದಿರುಗೊಂಡು, ಕರೆತರುವುದಕ್ಕಾಗಿ, ತಾವೇ ಕೈಕಾಡಿಕೆಗಳನ್ನು ತೆಗೆದುಕೊಂಡು ಹೊರಟರು. ಹೊರಗಿನ ತೋಟದಲ್ಲಿದ್ದ ಬಲರಾಮನನ್ನು ಕಂಡು, ಅವನಿಗೆ ಯಥೋಚಿತವಾಗಿ ಅರ್ಘ್ಯಪಾದ್ಯಾದಿಗಳನ್ನು ಕೊಟ್ಟು ಸತ್ಕರಿಸಿದರು. ಉತ್ತಮವಾದ ಅನೇಕಗೋವುಗಳನ್ನು ಅವನಿಗೆ ಕೈಕಾಡಿಕೆಯಾಗಿ ಒಪ್ಪಿಸಿದರು. ಬಲರಾಮನು ಭಗವದಂಶಭೂಷಣೇಂಬ ನಿಜಸ್ಥಿತಿಯನ್ನು ತಿಳಿದವರು, ಅವನಿಗೆ ಭಕ್ತಿಯಿಂದ ತಲೆಬಗ್ಗಿ ನಮಸ್ಕರಿಸಿದರು. ಒಬ್ಬರಿಗೊಬ್ಬರಿಗೆ ಕುಶಲಪ್ರಶ್ನಾದಿಗಳೆಲ್ಲವೂ ನಡೆದವು. ಅಮೇಲೆ ಬಲರಾಮನು ಆ ದುರ್ರೋಧನಾದಿಗಳನ್ನು ಕುರಿತು, ತಮ್ಮ ಯಾದವರಾಜರ ಗೌರವಕ್ಕೂ ಲೋಪವಿಲ್ಲದಂತೆ ಹೀಗೆಂದು ಹೇಳುವನು. “ಎಲೈ ಕುರುವೀರರೇ! ನಮ್ಮ ಪ್ರಭುವಾದ ಉಗ್ರಸೇನನು ನಿಮಗೆ ಕಳುಹಿಸಿರುವ ರಾಜಶಾಸನವನ್ನು ತಿಳಿಸುವೆನು. ಆ ವಿಷಯದಲ್ಲಿ ನೀವು ಜಾಗರೂಕರಾಗಿದ್ದು, ಅವನು ಹೇಳಿದಂತೆ ನಡೆಸುವುದು ಮೇಲು! ಈ ವಿಚಾರದಲ್ಲಿಮಾತ್ರ ನೀವು ವಿಳಂಬವೂಡಬಾರದು. ಏನೆಂದರೆ! ಈಗಲಾದರೂ ನೀವು ಬಹುಜನಗಳು ಒಂದಾಗಿ ಸೇರಿ, ಅಧರ್ಮದಿಂದ ನಮ್ಮ ಕುಮಾರನಾದ ಮತ್ತು ಧಾರ್ಮಿಕನಾದ ಸಾಂಬನನ್ನು ಯುದ್ಧದಲ್ಲಿ ಜಯಿಸಿ ಕಟ್ಟಿ ತಂದಿರುವಿರಿ! ಹಾಗಿದ್ದರೂ ಬಂಧುಗಳಾದ ನಮನಮಗೆ ದ್ವೇಷವನ್ನು ಹೆಚ್ಚಿಸಿಕೊಳ್ಳಬಾರದೆಂದು ನಾವು ತಾಳ್ಮೆಯನ್ನು ವಹಿಸಿರುವೆವು. ಈಗಲೇ ನೀವು ಆ ಕುಮಾರನನ್ನು ಬಿಟ್ಟು

ಕೊಡಬೇಕು. ಹಾಗಿಲ್ಲದ ಪಕ್ಷದಲ್ಲಿ ನೀವು ನಮ್ಮ ಕೋಪಕ್ಕೆ ಪಾತ್ರರಾಗುವಿರಿ” ಎಂದನು. ಹೀಗೆ ಬಲರಾಮನು ತನ್ನ ವೀರೈಕ್ಯಕ್ಕೆ, ಶೌರೈಕ್ಯಕ್ಕೆ ಶಕ್ತಿಗೂ ಅನುಗುಣವಾಗಿ ಹೇಳಿದ ಹೆಮ್ಮೆಯ ಮಾತನ್ನು ಕೇಳಿ ಕೌರವರಿಗೆ ಮನಸ್ಸಿನಲ್ಲಿ ಆಕ್ರೋಶವು ಹುಟ್ಟಿತು. ಆ ಕೋಪದಿಂದ ಅವರು ತಮ್ಮೊಳಗೆ ತಾವು, “ಆಹಾ! ಇದಲ್ಲವೇ ಆಶ್ಚರ್ಯವು! ಕಾಲಗತಿಯೆಂಬುದು ಮನುಷ್ಯನನ್ನು ಮೋಹಗೊಳಿಸಿ ತನ್ನ ಸ್ಥಿತಿಯೇ ತನಗೆ ತಿಳಿಯದಂತೆ ಮಾಡುವುದು. ಹಾಗಿಲ್ಲದಿದ್ದರೆ ಅಲ್ಪನಾದ ಉಗ್ರಸೇನನು, ನಮಗೆ ಈ ಮಾತನ್ನು ಹೇಳಿಕಳುಹಿಸುತ್ತಿದ್ದನೇ! ಕಾಲಿನಲ್ಲಿ ಮೆಟ್ಟಿತಕ್ಕ ಪಾದುಕೆಯು, ಕಿರೀಟಧಾರಣ ಯೋಗ್ಯವಾದ ತಲೆಯನ್ನೇರುವುದಕ್ಕೆ ಯತ್ನಿಸುವಂತೆ, ನಮ್ಮ ಅಧಿಕಾರಕ್ಕೊಳಪಟ್ಟ ಯಾದವರು, ಈಗ ನಮ್ಮನ್ನು ಕುರಿತು ಹೀಗೆ ಆಜ್ಞೆ ಮಾಡುತ್ತಿರುವರಲ್ಲಾ! ಆ ಯಾದವರಿಗೆ ನಾವು ಅಷ್ಟು ಸಲಿಗೆಯನ್ನು ಕೊಟ್ಟಿದ್ದೇಕೆ! ಕುಂತೀ ದೇವಿಯ ಸಂಬಂಧದಿಂದ ನಮಗೆ ಅವರಲ್ಲಿ ಬಂಧುತ್ವವು ಬೆಳೆದದಕ್ಕಾಗಿ, ಅವರೊಡನೆ ನಾವು ಸಹಭೋಜನಾದಿಗಳನ್ನು ನಡೆಸಬೇಕಾಯಿತು. ಇಷ್ಟು ಮಾತ್ರಕ್ಕೆ ಅವರು ನಮಗೆ ಸಮಾನರೆಂದು ಹೇಳಿಕೊಳ್ಳುವಂತಾಯಿತೆ! ನಾವು ಕೊಟ್ಟ ರಾಜ್ಯವನ್ನನುಭವಿಸುವುದರಿಂದಲ್ಲವೇ ಅವರು ರಾಜರೆಂದೆನಿಸಿಕೊಂಡಿರುವರು. ಇಲ್ಲದಿದ್ದರೆ ಅವರಿಗೆ ರಾಜ್ಯವೆಲ್ಲವೂ? ನಮ್ಮಿಂದ ರಾಜ್ಯವನ್ನು ಪಡೆದ ಯಾದವರು, ಈಗ ನಮಗೆ ಸಮಾನಸ್ಕಂಧರಂತೆ ಸಂದೇಶವನ್ನು ಹೇಳಿ ಕಳುಹಿಸುತ್ತಿರುವರಲ್ಲಾ! ಮುಖ್ಯವಾಗಿ ನಾವು ಅವರನ್ನು ಅಷ್ಟುದೂರಕ್ಕೆ ಹೆಚ್ಚಿಸಬಾರದಾಗಿತ್ತು. ಈಗಲೂ ನಾವು ಉದಾಸೀನರಾಗಿ ಸುಮ್ಮನಿರುವುದರಿಂದಲೇ, ಅವರು ಭ್ರತೃ, ಚಾಮರ, ವೃಜನ, ಶಂಖ, ಕಿರೀಟ, ಶಯ್ಯಾಸನಗಳೇ ಮೊದಲಾದ ರಾಜಭೋಗಗಳೆಲ್ಲವನ್ನೂ ಅನುಭವಿಸುತ್ತಿರುವರು. ವೇದಲು ಅದನ್ನು ನಾವು ತಪ್ಪಿಸಿಬಿಡಬೇಕು. ಹಾವಿಗೆ ಹಾಲೆರದಂತೆ ನಾವು ಅವರಿಗೆ ಮಾಡಿದ ಉಪಕಾರವು, ಈಗ ನಮಗೇ ಪ್ರತಿಕೂಲವಾಗಿ ಪರಿಣಮಿಸಿತು. ನಮ್ಮ ಅನುಗ್ರಹದಿಂದ ಇಷ್ಟುದೂರಕ್ಕೆ ಬಂದವರು, ನಾಚಿಕೆಯಿಲ್ಲದೆ ಈಗ ನಮಗೇ ಆಜ್ಞೆ ಮಾಡುತ್ತಿರುವರಲ್ಲ! ಇನ್ನೇನಾಶ್ಚರ್ಯವು! ಕೌರವರಾಜರಾದ ನಾವೂ, ಭೀಷ್ಮ ದ್ರೋಣಾದಿಮಹಾರಥರೂ, ಮನಃಪೂರ್ವಕವಾಗಿ ಸಮ್ಮತಿಸಿ ಕೊಡದೇ ಇದ್ದ ಏಶ್ವರೈವನ್ನು ದೇವೇಂದ್ರನಾದರೂ ನಿಶ್ಚಿಂತನಾಗಿ ಅನುಭವಿಸಲಾರನು. ಸಿಂಹದ ಬಾಯಲ್ಲಿರುವ ಆಹಾರಪದಾರ್ಥವನ್ನು ಒಂದಾನೊಂದು ಸಣ್ಣ ಮೇಕೆಯು ಬಲಾತ್ಕಾರದಿಂದ ಕಿತ್ತುಕೊಂಡು ಹೋಗುವಂತೆ, ನಮ್ಮ ಸಮ್ಮತಿಯಿಲ್ಲದೆ ಅನುಭವಿಸ

ತಕ್ಕ ಐಶ್ವರ್ಯವು ಎಂದಿಗೂ ಅವರಿಗೆ ದಕ್ಕಲಾರದು! ಇರಲಿ! ಆ ಯಾದವರ ರಾಜ್ಯವನ್ನೇ ಕಿತ್ತುಕೊಳ್ಳುವೆವು” ಎಂದರು. ಹೀಗೆ ಕೌರವರೆಲ್ಲರೂ, ತಮ್ಮ ಕುಲಮದದಿಂದಲೂ, ಐಶ್ವರ್ಯಮದದಿಂದಲೂ, ತಮಗೆ ಅನೇಕರಾಜರ ಒಂಧುತ್ವದ ಬಲವುಂಟೆಂಬ ಹೆಮ್ಮೆಯಿಂದಲೂ, ಬಲರಾಮನೊಡನೆ ಆಡಬಾರದ ಮಾತುಗಳ ನ್ನಾಡಿ, ತಮ್ಮ ಪಟ್ಟಣಕ್ಕೆ ಹಿಂತಿರುಗಿದರು. ಆಗ ಬಲರಾಮನು ಕೌರವರ ದುಸ್ವಭಾವವನ್ನೂ, ಗರ್ವದಮಾತುಗಳನ್ನೂ ಕೇಳಿ ತಡೆಯಲಾರದ ಕೋಪದಿಂದ ಜ್ವಲಿಸುತ್ತ, ಅವರ ಹೆಮ್ಮೆಯಮಾತುಗಳಿಗಾಗಿ ತನ್ನಲ್ಲಿ ತಾನೇ ನಕ್ಕು ಹೀಗೆಂದು ಹೇಳುವನು. “ಮದೋಸ್ತುತರಾದ ಆ ಕೌರವರು ಒಳ್ಳೆ ಮಾತಿನಿಂದ ಸಮಾಧಾನಕ್ಕೆ ಬರುವಕಾಗೆ ತೋರಲಿಲ್ಲ! ದುಷ್ಟಗೋವುಗಳು ದಂಡ ಪ್ರಹಾರದಿಂದಲೇ ವಶವಾಗುವಂತೆ, ಅವರನ್ನಡಗಿಸುವುದಕ್ಕೆ ದಂಡೋಪಾಯವೇ ಮೇಲಾದದ್ದು! ಆಹಾ! ಆ ಕೌರವರಮೇಲೆ ಮಿತಿಮೀರಿ ಕೋಪಗೊಂಡಿದ್ದ ಯಾದವರಿಗೂ, ನನ್ನ ತಮ್ಮನಾದ ಕೃಷ್ಣನಿಗೂ, ನಾನು ಎಷ್ಟೋವಿಧದಿಂದ ಸಮಾಧಾನವನ್ನು ಹೇಳಿ. ಈ ಉಭಯಕುಲಕ್ಕೂ ಶಾಂತಿಯನ್ನುಂಟುಮಾಡಬೇಕೆಂದು ಇಲ್ಲಿಗೆ ಬಂದೆನು. ಮಂದಬುದ್ಧಿಯುಳ್ಳ ಈ ಕೌರವರಾದರೋ ಕಲಹದಲ್ಲಿಯೇ ದೃಷ್ಟಿಯಿಟ್ಟು, ನನ್ನನ್ನೂ ಲಕ್ಷ್ಯಮಾಡದೆ, ಗರ್ವೋದ್ರಿಕ್ತರಾಗಿ, ಆಡಬಾರದ ಮಾತುಗಳನ್ನಾಡಿರುವರು. ಆಹಾ! ಆ ಕೌರವರಿಗೆ ಎಷ್ಟು ಕೊಬ್ಬಿರಬಹುದು. ಭೋಜರು, ವೃಷ್ಟಿಗಳು, ಅಂಧಕರು ಮೊದಲಾದ ಯಾದವಕುಲಕ್ಕೆಲ್ಲವೂ ಪ್ರಭುವಾಗಿ, ಇಂದ್ರಾದಿಲೋಕಪಾಲಕರನ್ನೂ ತನ್ನ ಅಜ್ಞಾಧೀನರನ್ನಾಗಿ ಮಾಡಿಕೊಳ್ಳತಕ್ಕ ಉಗ್ರಸೇನನು ರಾಜನಲ್ಲವಂತೆ! ಆದೂ ಹೋಗಲಿ! ಯಾವನು ದೇವೇಂದ್ರನ ಸುಧರ್ಮಾಸಭೆಯನ್ನೇ ಆಕ್ರಮಿಸಿದನೋ, ಯಾವನು ದೇವಲೋಕದಲ್ಲಿದ್ದ ಪಾರಿಜಾತವೃಕ್ಷವನ್ನು ತನ್ನ ಪರಾಕ್ರಮದಿಂದ ಸಾಧಿಸಿತಂದು ಈಗಲೂ ಅನುಭವಿಸುತ್ತಿರುವನೋ, ಅಂತಹ ನಮ್ಮ ಕೃಷ್ಣನಿಗೂ ರಾಜಸಿಂಹಾಸನವನ್ನೇರುವ ಯೋಗ್ಯತೆಯಿಲ್ಲವಂತೆ! ಆಹಾ! ಸರ್ರಲೋಕೇಶ್ವರಿಯಾದ ಸಾಕ್ಷಾತ್ಸಹಾಲಕ್ಷ್ಮಿಯೂಕೂಡ, ಯಾವನ ಪಾದಸೇವೆಯನ್ನು ಮಾಡುತ್ತಿರುವಳೋ, ಅಂತಹ ಕೃಷ್ಣನಿಗೆ, ಸಾಮಾನ್ಯವಾದ ಈ ರಾಜಚಿಹ್ನೆಗಳನ್ನು ಧರಿಸುವುದಕ್ಕೆ ಅರ್ಹತೆಯಿಲ್ಲವಂತೆ? ಅನೇಕಪುಣ್ಯತೀರ್ಥಗಳನ್ನೂ ತಮ್ಮ ಸಂಬಂಧದಿಂದ ಪಾವನಮಾಡತಕ್ಕ ಯೋಗಿಗಳೂ, ಯಾವನ ಪಾದರೇಣುವನ್ನು ಪಾವನವನ್ನಾಗಿ ಎಣಿಸಿರುವರೋ, ಇಂದ್ರಾದಿಲೋಕಪಾಲಕರೂ ಯಾವನ ಪಾದಪರಾಗವನ್ನು ಶಿರಸಾಧಾರಣಮಾಡುತ್ತಿರುವರೋ, ಯಾವನ ಅಂಶಾಂಶಭೂತರೆನಿಸಿಕೊಂಡ ಬ್ರಹ್ಮ



ರುದ್ರರೂ, ನಾನೂ, ಮಹಾಲಕ್ಷ್ಮಿಯೂ, ಯಾವನ ಪಾದಧೂಳಿಯನ್ನು ಆನವರ  
ತವೂ ತಲೆಯಲ್ಲಿ ಧರಿಸುತ್ತಿರವೆನೋ, ಅಂತಹ ಮಹಾತ್ಮನಾವ ಕೃಷ್ಣನಿಗೂ  
ರಾಜಸಿಂಹಾಸನವನ್ನೇರುವ ಯೋಗ್ಯತೆಯಿಲ್ಲವೆ? ಆ ಕೌರವರು ಅನುಗ್ರಹಿಸಿಕೊಟ್ಟ  
ರಾಜ್ಯವನ್ನೇ ವ್ಯಷ್ಟಿಗಳಾದ ನಾವು ಅನುಭವಿಸುತ್ತಿರುವಂತೆ! ಆ ಕೌರವರು  
ತಲೆಗಳಂತೆ! ನಾವುಪಾಮಕೆಗಳಂತೆ! ಆಹಾ! ಮದ್ಯಪಾಯಿಗಳು ಬಾಯಿಗೆ  
ಬಂದಂತೆ ಬಗುಳುವಪಾಗೆ, ಐಶ್ವರ್ಯಮತ್ತರಾವ ಆ ಕೌರವರು, ನನ್ನೊಡನೆಯೇ  
ಈ ಅಸಂಬದ್ಧ ಪ್ರಲಾಪಗಳನ್ನು ಮಾಡಿ ಹೋಗಿರುವರಲ್ಲಾ! ದುಷ್ಟರನ್ನಡಗಿಸತಕ್ಕ  
ಶಕ್ತಿಯುಳ್ಳಯಾವನು ತಾನೇ ಇಂತಹ ಕ್ರೂರವಾಕ್ಯಗಳನ್ನು ಕೇಳಿ ಸುಮ್ಮ  
ನಿರುವನು! ಈಗಲೇ ನಾನು ಈ ಭೂಮಿಯಲ್ಲಿ ಕೌರವರ ಹುಟ್ಟಿ ಇಲ್ಲವಂತೆ  
ಮಾಡಿಬಿಡುವೆನು” ಎಂದು ಹೇಳುತ್ತ, ಬಲರಾಮನು ತ್ರಿಲೋಕವನ್ನೂ ದಹಿಸು  
ವಂತೆ ಕೋಪಾವಿಷ್ಟನಾಗಿ, ತನ್ನ ನೇಗಲನ್ನು ಕೈಗೆತ್ತಿಕೊಂಡು ನಿಂತನು.  
ಒಡನೆಯೇ ಆ ನೇಗಲಿನ ಕೊನೆಯನ್ನು ಹಸ್ತಿನಾವತಿಯ ದಕ್ಷಿಣ  
ಪ್ರಾಕಾರದಿಂದಾಚೆಗೆ ನೀಡಿ, ಮೊತ್ತಕ್ಕೆ ಆ ಸುಬ್ಬಣವನ್ನೇ ಗಂಗೆಯಲ್ಲಿ  
ಕೊಚ್ಚಿಸಿಬಿಡಬೇಕೆಂದು ನಿಶ್ಚಯಿಸಿ, ಅದನ್ನು ಬಲಾತ್ಕಾರದಿಂದ ಎಳೆದನು.  
ಬಲರಾಮನು ಎಳೆದ ವೇಗಕ್ಕೆ, ಆ ಹಸ್ತಿನಾವುರವೇ ಮೊತ್ತಕ್ಕೆ ಕಿತ್ತು ಬಂದು,  
ಪ್ರವಾಹದಲ್ಲಿ ಕೊಚ್ಚಿ ಹೋಗುವ ತೆಪ್ಪದಂತೆ, ಗಿರಗಿರನೆ ಸುತ್ತುತ್ತ  
ಗಂಗಾಪ್ರವಾಹದಲ್ಲಿ ಮುಳುಗಿಹೋಗುವ ಸಂಭವವು ತೋರಿತು. ಆಗ ಕೌರ  
ರೆಲ್ಲರಿಗೂ ಮನಸ್ಸಿನಲ್ಲಿ ಭಯವು ಹುಟ್ಟಿತು. ಅವರೆಲ್ಲರೂ ತಮ್ಮಪ್ರಾಣ  
ವುಳಿದರೆ ಸಾಕೆಂದೆಣಿಸಿ ಬಲರಾಮನಲ್ಲಿಯೇ ಶರಣಾಗತರಾಗುವುದಕ್ಕಾಗಿ  
ನಿಶ್ಚಯಿಸಿಕೊಂಡರು. ದುರ್ರೋಧನಾದಿಗಳೆಲ್ಲರೂ ತಾವು ನಿರ್ಬಂಧಿಸಿಟ್ಟಿದ್ದ  
ಸಾಂಬನನ್ನೂ, ಅವನ ಪತ್ನಿಯಾದಲಕ್ಷ್ಮಣೆಯನ್ನೂ ಮುಂದಿಟ್ಟುಕೊಂಡು  
ಬಂದು, ಬಲರಾಮನಮುಂದೆ ಕೈಮುಗಿದು ನಿಂತು, ಹೀಗೆಂದು ಪ್ರಾರ್ಥಿಸು  
ವರು. “ರಾಮಾ! ರಾಮಾ! ಮೂಢರಾದ ನಾವು ನಿನ್ನ ಮಹಿಮೆಯನ್ನು  
ತಿಳಿಯದೆ ದುರ್ಬುದ್ಧಿಯಿಂದ ನಿನ್ನಲ್ಲಿ ಅಪರಾಧಿಗಳಾವೆವು. ಸಮಸ್ತಲೋಕಕ್ಕೂ  
ನೀನೇ ಆಧಾರಭೂತನೆಂದು ಈಗ ನಮಗೆ ತಿಳಿಯಿತು. ನಮ್ಮ ಅಪರಾಧ  
ವನ್ನು ಕ್ಷಮಿಸಬೇಕು. ಓ ಪ್ರಭೂ! ನೀನು ಸಾಮಾನ್ಯಯಾದವನಲ್ಲ. ಸರ್ವೇ  
ಶ್ವರನಾದ ಭಗವಂತನೇ ನೀನು! ಪ್ರಪಂಚದ ಸೃಷ್ಟಿ ಸ್ಥಿತಿ ಸಂಹಾರಗಳೆ  
ಲ್ಲಕ್ಕೂ ನೀನೊಬ್ಬನೇ ಕಾರಣನು. ನಿನಗೆ ನೀನೇ ಆಧಾರನೇಹೊರತು, ನಿನಗೆ  
ಮತ್ತೊಂದು ಆಶ್ರಯವಸ್ತುವಿಲ್ಲ. ಈ ಜಗತ್ತೆಲ್ಲವೂ ನಿನ್ನ ಕ್ರೇಡಾಸಾಮಗ್ರಿಗ

ಕೆಂದು ಮಹಾತ್ಮರು ಹೇಳುವರು. ಓ! ರಾಮಾ! ಸಹಸ್ರಭಣಿಗಳುಳ್ಳ ಅಡಿ ಶೇಷಾವತಾರದಿಂದ ಈ ಭೂಮಂಡಲವೆಲ್ಲವನ್ನೂ ತಲೆಯಲ್ಲಿ ಹೊತ್ತಿರತಕ್ಕ ವನೂ ನೀನೊಬ್ಬನೇ! ಪ್ರಳಯಕಾಲದಲ್ಲಿ ಅನಿರುದ್ಧರೂಪದಿಂದ ಸಮಸ್ತ ಜಗತ್ತನ್ನೂ ಒಳಗಡಗಿಸಿಕೊಂಡು ಬೇರೆಮಾವ ವಸ್ತುವನ್ನೂ ಕಾಣಿಸದೆ ಏಕಾಕಿಯಾಗಿ ಮಲಗತಕ್ಕವನೂ ನೀನೇ! ಓ ಭಗವಂತಾ! ನೀನು ಅಂಗೀಕರಿಸತಕ್ಕ ಅವತಾರಗಳೆಲ್ಲವೂ ಲೋಕಕ್ಷೇಮಕ್ಕಾಗಿಯೇ ಹೊರತು ಬೇರೆಯಲ್ಲ. ಶುದ್ಧಸತ್ವಮೂರ್ತಿಯಾದ ನಿನಗೆ ಒಮ್ಮೆ ಕೋಪವುಂಟಾದರೂ, ಅದು ನಮ್ಮಂತರವನ್ನು ಶಿಕ್ಷಿಸಿ ಸನ್ಮಾರ್ಗಕ್ಕೆ ತರುವುದಕ್ಕಾಗಿಯೇ ಹೊರತು, ದ್ವೇಷದಿಂದಾಗಲಿ, ಮಾತ್ಸರ್ಯದಿಂದಾಗಲಿ ಹುಟ್ಟತಕ್ಕುದಲ್ಲ. ಆದುದರಿಂದ ಸರಣಾಗತರಾದ ನಮ್ಮನ್ನು ರಕ್ಷಿಸಬೇಕು, ಓ! ಸರ್ವಾತ್ಮಾ! ಸರ್ವಶಕ್ತಿಧರಾ! ಅವ್ಯಯಾ! ನಿನಗೆ ನಮಸ್ಕಾರವು. ಓ ವಿಶ್ವಕರ್ತಾ! ನಿನಗೆ ವಂದಿಸುವೆವು. ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು. ಹೀಗೆ ಕೌರವರೆಲ್ಲರೂ ಪ್ರಾಣಭಯದಿಂದ ನಡುಗುತ್ತ, ತನ್ನಲ್ಲಿ ಮರೆಹೊಕ್ಕು ಪ್ರಾರ್ಥಿಸುತ್ತಿರುವುದನ್ನು ಕೇಳಿ ಬಲರಾಮನು, ಅವರಲ್ಲಿ ಪ್ರಸನ್ನನಾಗಿ “ಎಲೈ ಭಯಪಡಬೇಡಿರಿ” ಎಂದು ಆಭಯಪ್ರದಾನವನ್ನು ಮಾಡಿದನು. ಆಗ ದುರ್ರೋಧನನು ಸಂತೋಷದಿಂದ ಅರುವತ್ತುವರುಷದ ವಯಸ್ಸುಳ್ಳ ಹೆನ್ನೆರಡು ಸಾವಿರಗಜಗಳನ್ನೂ, ಲಕ್ಷ ಕುದರೆಗಳನ್ನೂ ಸೂರ್ಯತೇಜಸ್ಸುಳ್ಳ ಅರುಸಾವಿರ ಸುವರ್ಣರಥಗಳನ್ನೂ ಸುವರ್ಪದಕದಿಂದಲಂಕೃತರಾದ ಸಾವಿರಮಂದಿ ದಾಸಿಯರನ್ನೂ ತನ್ನ ಮಗಳಿಗೆ ಬಳುವಳಿಯಾಗಿ ಕೊಟ್ಟು, ಸಾಂಬನನ್ನೂ ತನ್ನ ಮಗಳಾದ ಲಕ್ಷ್ಮಣೆಯನ್ನೂ ಬಲರಾಮನವಶಕ್ಕೆ ಒಪ್ಪಿಸಿಕೊಟ್ಟನು. ಆಗ ಬಲರಾಮನು ಅವೆಲ್ಲವನ್ನೂ ಸಂತೋಷದಿಂದ ಸ್ವೀಕರಿಸಿ, ಆ ಕೌರವರನ್ನು ಸ್ನೇಹಭಾವದಿಂದ ಮನ್ನಿಸಿ, ಮಗನಾದ ಸಾಂಬನನ್ನೂ, ಸೊಸೆಯನ್ನೂ ತನ್ನೊಡನೆ ಕರೆದುಕೊಂಡು ದ್ವಾರಕೆಗೆ ಬಂದನು. ಅಮೇಲೆ ಇತ್ತಲಾಗಿ ರಾಜಸಭೆಯಲ್ಲಿ ನೆರೆದಿದ್ದ ಸಮಸ್ತಜನಗಳಿಗೂ ತಾನು ನಡೆಸಿಬಂದ ಕಾರ್ಯಗಳೆಲ್ಲವನ್ನೂ ಆಮೂಲಾಗ್ರವಾಗಿ ತಿಳಿಸಿದನು. ಬಲರಾಮನ ಅದ್ಭುತಮಹಿಮೆ

ಯನ್ನು ಕೇಳಿ ಯಾದವರೆಲ್ಲರೂ ಅವನನ್ನು ಕೊಂಡಾಡುತ್ತಿದ್ದರು. ಓ! ಪರೀಕ್ಷಿದ್ರಾಜಾ! ನಿಮಗೆ ರಾಜಧಾನಿಯೆನಿಸಿಕೊಂಡ ಹಸ್ತಿನಾಪುರವು ಈಗಲೂ ಆ ಬಲರಾಮನ ಮಹಿಮೆಯನ್ನು ಜನಗಳಿಗೆ ಸೂಚಿಸುವಂತೆ, ದಕ್ಷಿಣದಿಕ್ಕಿನಲ್ಲಿ ಗಂಗಾನದಿಯ ಕಡೆಗೆ ಚಾಚಿಕೊಂಡಿರುವುದನ್ನು ನೋಡಬಹುದು” ಎಂದನು.

ಇದು ಆರುವತ್ತೆಂಟನೆಯ ಅಧ್ಯಾಯವು.

❖❖ ನಾರದಮಹರ್ಷಿಯು ಶ್ರೀ ಕೃಷ್ಣನ ಬಳಿಗೆ ಬಂದುದು. ❖❖

ಓ ಪರೀಕ್ಷಿದ್ರಾಜಾ! ಕೇಳು! ನರಕಾಸುರನು ಕೃಷ್ಣನಿಂದ ಹತನಾದುದನ್ನೂ, ಅವನ ಮನೆಯಲ್ಲಿದ್ದ ಹದಿನಾರುಸಾವಿರಮಂದಿ ರಾಜಕನ್ಯೆಯರನ್ನೂ ಕೃಷ್ಣನೊಬ್ಬನೇ ವಿವಾಹಮಾಡಿಕೊಂಡು, ಅವರೊಡನೆ ಗೃಹಸ್ಥ ಧರ್ಮವನ್ನು ನಡೆಸುತ್ತಿರುವುದನ್ನೂ ಕೇಳಿ ನಾರದನಿಗೆ, ಆ ಕೃಷ್ಣನ ಕುಟುಂಬಲೀಲೆಯನ್ನು ನೋಡಬೇಕೆಂಬ ಕುತೂಹಲವು ಹುಟ್ಟಿತು. “ಆಹಾ! ಇದಲ್ಲವೇ ಆಶ್ಚರ್ಯವು! ಆ ಕೃಷ್ಣನು, ತನ್ನ ಒಂದೇ ಶರೀರದಿಂದ ಹದಿನಾರುಸಾವಿರ ಮಂದಿ ಸ್ತ್ರೀಯರ ಮನೆಗಳಲ್ಲಿಯೂ ಬೇರೆ ಬೇರೆಯಾಗಿ ಏಕಕಾಲದಲ್ಲಿ ಕಲಿತಿದ್ದು, ಅವರೆಲ್ಲರನ್ನೂ ಸಂತೋಷಪಡಿಸುವುದು ಹೇಗೆಂಬುದನ್ನು ಕಣ್ಣಾರೆ ನೋಡಿ ಬರಬೇಕು.” ಎಂಬ ಆಸೆಯಿಂದ ದ್ವಾರಕಾಪುರವನ್ನು ಪ್ರವೇಶಿಸಿದನು. ಆಗ ಆ ಪಟ್ಟಣದ ಸೊಬಗನ್ನು ಕೇಳಬೇಕೆ? ಎಲ್ಲಿ ನೋಡಿದರೂ ಪುಷ್ಪಸಮೃದ್ಧವಾದ ಉಪವನಗಳು! ಅವುಗಳಲ್ಲಿ ಕರ್ಣಾಮೃತಪ್ರಾಯವಾಗಿ ಕೂಗುತ್ತಿರುವ ಪಕ್ಷಿಗಳ, ಮತ್ತು ಭ್ರಮರಗಳ ಕೋಲಾಹಲಧ್ವನಿ! ಅಲ್ಲಿ ಕಮಲ, ಕುಮುದ, ಉತ್ಪಲ, ಮೊದಲಾದ ನೀರು ಹೂಗಳಿಂದ ಕಂಗೊಳಿಸುವ ಸರೋವರಗಳಲ್ಲಿ ಕಿವಿಗಿಂಪಾಗಿ ಕೂಗುತ್ತಿರುವ ಹಂಸಸಾರಸಾದಿ ಜಲಪಕ್ಷಿಗಳು! ಆ ಸರೋವರಗಳಲ್ಲಿ ಪಟ್ಟಣದ ನಾನಾಭಾಗಗಳಲ್ಲಿಯೂ ಸ್ಪಟಿಕದ ಕಲ್ಲುಗಳಿಂದಲೂ, ಬೆಳ್ಳಿಯಿಂದಲೂ ನಿರ್ಮಿತಗಳಾದ ಒಂಬತ್ತುಕಕ್ಷ್ಯೆ (ಅಂತಸ್ತು) ಗಳುಳ್ಳ ಉಪ್ಪರಿಗೆಯ ಮನೆಗಳು! ಅವುಗಳಲ್ಲಿ ಪಚ್ಚಿ, ಕೆಂಪು, ಮುಂತಾದ ರತ್ನಗಳಿಂದಲೂ, ಸುವರ್ಣದಿಂದಲೂ

ರಚಿತಗಳಾದ ಗೃಹೋಪಕರಣಗಳು ! ಮತ್ತು ಅಲ್ಲಲ್ಲಿ ಬೇರೆಯಾಗಿ ವಿಭಾಗಿಸಿ ತೋರಿಸಲ್ಪಟ್ಟ ರಾಜಭಾಟೆಗಳು, ಸಣ್ಣದಾರಿಗಳು, ಚತುಷ್ಟುಭಗಳು, ಅಂಗಡಿ ಬೀದಿಗಳು, ಕಾರ್ಯಶಾಲೆಗಳು, ಸಭಾಮಂಟಪಗಳು, ದೇವಾಲಯಗಳು ಮುಂತಾದ ನಾನಾತರದ ಸನ್ನಿವೇಶಗಳೂ ಮನೋಹರವಾಗಿರುವುವು. ಬೀದಿಗಳೂ ಅಂಗಳಗಳೂ, ರಾಜಮಾರ್ಗಗಳೂ, ಪಡಸಾಲೆಗಳೂ, ಸುಗಂಧಜಲಸೇಚನದಿಂದ ತಂವಾಗಿ ಘಮಘಮಿಸುತ್ತಿರುವುವು. ಎಲ್ಲಿ ನೋಡಿದರೂ ಧ್ವಜಪತಾಕೆಗಳು ಬಿಸಿಲಿನ ತಾಪವೇ ತಿಳಿಯದಂತೆ ತೂಗಾಡುತ್ತಿರುವುವು. ನಾರದನು, ಅಂತಹ ದ್ವಾರಕಾ ಪುರಿಯ ಸನ್ನಿವೇಶವನ್ನು ನೋಡುತ್ತ ಬರುವಾಗ ಅದರನಡುವೆ ಸಕಲಸಂಪತ್ಸಮೃದ್ಧವಾಗಿ, ಸಮಸ್ತಲೋಕಪಾಲಕರಿಗೂ ಆಸೆಹುಟ್ಟಿಸತಕ್ಕುದಾಗಿಯೂ ಇರುವ ಒಂದಾನೊಂದು ಅಂತಃಪುರವನ್ನು ಕಂಡನು. ಅದು ಸಾಕ್ಷಾತ್ ಕೃಷ್ಣನಿಗೆ ವಾಸಗೃಹವಾದುದರಿಂದ, ದೇವಶಿಲ್ಪಿಯಾದ ವಿಶ್ವಕರ್ಮನು, ತನ್ನ ಶಿಲ್ಪ ನೈಪುಣ್ಯವೆಲ್ಲವನ್ನೂ ಅದರಲ್ಲಿ ತೋರಿಸಿರುವನು. ಹದಿನಾರು ಸಾವಿರಸಂಖ್ಯೆಯುಳ್ಳ ಉಪ್ಪರಿಗೆಗಳು ಕಂಗೊಳಿಸುತ್ತಿರುವುವು. ಅದು ಕೃಷ್ಣಪತ್ನಿಯರ ಅಂತಃಪುರವೆಂಬುದನ್ನು ತಿಳಿದು, ನಾರದನು ಅವುಗಳಲ್ಲಿ ತನ್ನ ಮನಸ್ಸಿಗೊಪ್ಪಿದ ಒಂದಾನೊಂದು ಸಣ್ಣ ಮನೆಯನ್ನು ಪ್ರವೇಶಿಸಿದನು. ಅಲ್ಲಿನ ಸೊಬಗನ್ನು ಕೇಳಬೇಕೆ? ಸುತ್ತಲೂ ಹವಳದ ಕಂಬಗಳು ! ಅದರಮೇಲೆ ವೈಡೂರ್ಮದ ಹಲಗೆಗಳು ! ಇಂದ್ರನೀಲದ ಕಿಟಕಿಗಳು ! ಆ ಕಿಟಕಿಗಳಲ್ಲಿ ಮರಕತದ ಸಲಾಕಿಗಳು ! ಮುತ್ತಿನ ಕುಚ್ಚುಗಳಿಂದ ಚಿತ್ರವಾಗಿ ವಿಶ್ವಕರ್ಮನ ಪೂರ್ಣಚಮತ್ಕಾರದಿಂದ ನಿರ್ಮಿತಗಳಾದ ಮಂಚಗಳು ! ಅದರಮೇಲೆ ಸ್ವಚ್ಛವಾದ ಮೇಲುಹೊದ್ದಿಕೆಗಳು ! ಮನೆಯ ನಾನಾದಿಕ್ಕುಗಳಲ್ಲಿಯೂ, ಸ್ವರ್ಣಾಭರಣಗಳಿಂದಲೂ, ಶುದ್ಧದುಕ್ಕೂಲಗಳಿಂದಲೂ ಅಲಂಕೃತಗಾಗಿ ಕೆಲಸಮಾಡುತ್ತಿರುವ ದಾದಿಯರು ! ಅಲ್ಲಲ್ಲಿ ನಿಲುವಂಗಿಗಳಿಂದಲೂ ಅಲಂಕೃತಗಾಗಿ ತಿರುಗುತ್ತಿರುವ ಸೇವಕಜನರು. ಕತ್ತಲೆಯ ಸ್ವರೂಪವನ್ನೇ ಕಾಣಿಸದಂತೆ ಅನರವತವೂ ಬೆಳಗುತ್ತಿರುವ ರತ್ನದೀಪಗಳು ! ಮತ್ತು ಆ ಮನೆಯಮುಂದಿನ ವಸಾರೆಗಳಲ್ಲಿ, ಗವಾಕ್ಷದಿಂದ ಹೊರಟು ಬರತಕ್ಕ ಆಗರುಧೂಪವನ್ನು ನೋಡಿ ನೆವಿಲುಗಳು. ವರ್ಷೋನ್ಮುಖವಾದ ಮೇಘವೆಂದು ಭ್ರಮಿಸಿ, ಸಂತೋಷದಿಂದ ಕೂಗಿ ಕುಣಿದಾಡುತ್ತಿರುವುವು. ಇಂತಹ ಮನೆಯೊಳಗೆ ಪ್ರವೇಶಿಸಿದೊಡನೆಯೇ ನಾರದನು, ಅಲ್ಲಿ ಮಂಚದಮೇಲೆ ಕುಳಿತಿದ್ದ ಕೃಷ್ಣನನ್ನು ಕಂಡನು. ಅವನಸಮೀಪದಲ್ಲಿ ರುಕ್ಮಿಣೀದೇವಿಯು, ಗುಣದಲ್ಲಿಯೂ, ರೂಪದಲ್ಲಿಯೂ, ವಯಸ್ಸಿನಲ್ಲಿಯೂ ತನಗೆ ಸಮಾನರಾದ ಸಾವಿರಾರುಮಂದಿ

ಗೌಡಿಯರೊಡನೆ ಸುವರ್ಣದಂಡವುಳ್ಳ ಚಾಮರವನ್ನು ಹಿಡಿದು ಆ ಕೃಷ್ಣನಿಗೆ ಬೀಸುತ್ತಿದ್ದಳು. ಹೀಗಿರುವಾಗ ಕೃಷ್ಣನು, ತನ್ನಲ್ಲಿಗೆ ನಾರದಮಹರ್ಷಿಯು ಬಂದುದನ್ನು ಕಂಡೊಡನೆ, ಧಟ್ಟನೆ ತಾನು ಕುಳಿತಿದ್ದ ಆಸನದಿಂದ ಮೇಲೆದ್ದು, ಮುಂದೆ ಬಂದು, ಆ ಮಹರ್ಷಿಯ ಪಾದಗಳಿಗೆ ತನ್ನ ಕಿರೀಟವು ಸೋಕುವಂತೆ ನಮಸ್ಕರಿಸಿದನು. ಆತನನ್ನು ಕರೆತಂದು, ತನ್ನ ಆಸನದಲ್ಲಿ ಕುಳಿರಿಸಿ ಆತನಪಾದಗಳನ್ನು ತನ್ನ ಕೈಯಿಂದ ತೊಳೆದನು. ತಾನೇ ಸರ್ವೋತ್ತಮನೆನಿಸಿಕೊಂಡಿದ್ದರೂ, ಆ ಮಹರ್ಷಿಯ ಪಾದತೀರ್ಥವನ್ನು ತನ್ನ ತಲೆಗೆ ಪ್ರೋಕ್ಷಿಸಿಕೊಂಡನು. ಓ ಪರೀಕ್ಷಿದ್ರಾಜಾ ! ಯಾವನ ಪಾದಸಂಬಂಧದಿಂದಲೇ ಗಂಗಾದಿತಿರ್ಥಗಳೂ ಲೋಕಪಾವನವೆನಿಸಿಕೊಂಡಿರುವುವೋ, ಅಂತಹ ಶ್ರೀಕೃಷ್ಣನು, ನಾರದನ ಪಾದತೀರ್ಥವನ್ನು ತಲೆಯಲ್ಲಿ ಧರಿಸಿದುದು ಅವನ ಪವಿತ್ರತೆಗಾಗಿಯೇ ಎಂದು ತಿಳಿಯಬೇಡ ! ತನಗೆ ಬ್ರಾಹ್ಮಣರಲ್ಲಿರುವ ವಿಶೇಷವಾದ ಪ್ರೀತಿವಿಶ್ವಾಸಗಳನ್ನು ಲೋಕಕ್ಕೆ ತೋರಿಸುವುದಕ್ಕಾಗಿಯೂ, ತನಗೆ ಬ್ರಹ್ಮಣ್ಯದೇವನೆಂದು ಲೋಕಪ್ರಸಿದ್ಧವಾದ ಹೆಸರನ್ನು ಸಾರ್ಥಕಗೊಳಿಸಬೇಕೆಂಬ ಉದ್ದೇಶದಿಂದಲೂ, ಹೀಗೆ ಮಾಡಿದನೆಂದು ತಿಳಿ ! ಆ ಭಗವಂತನು ನರನಾರಾಯಣಾವತಾರದಲ್ಲಿ ತಾನೇ ಪ್ರರಾಶನಮಹರ್ಷಿಯೆನಿಸಿಕೊಂಡಿದ್ದರೂ, ದೇವರ್ಷಿಯಾದ ನಾರದನನ್ನು ವಿಧುಕ್ತವಾಗಿ ಪೂಜಿಸಿ, ಅಮೃತಸಮಾನವಾದ ಮಿತಭಾಷಣದಿಂದ ಅವನನ್ನು ಮಾತಾಡಿಸುತ್ತ “ಸ್ವಾಮಿ ! ಪೂಜ್ಯರಾದ ತಮಗೆ ಈಗ ನನ್ನಿಂದ ಆಗಬೇಕಾದ ಕಾರ್ಯವೇನುಂಟು ! ಅವಶ್ಯವಾಗಿ ತಿಳಿಸಬೇಕು !” ಎಂದನು. ಅದಕ್ಕಾನಾರದನು. “ಓ ಪ್ರಭೂ ! ಸಮಸ್ತಲೋಕಕ್ಕೂ ನೀನೇ ಪಾಲಕನಾದುದರಿಂದ, ನಿನಗೆ ಸಮಸ್ತಜನರಲ್ಲಿಯೂ ಈ ವಿಧವಾದ ಪ್ರೇಮವೂ, ದುಷ್ಟನಿಗ್ರಹವೂ, ಸಹಜವೇ ಹೊರತು ಇದರಲ್ಲಿ ಅಶ್ಚರ್ಯವೇನೂ ಕಾಣುವುದಿಲ್ಲ ! ನೀನು ಸ್ವೇಚ್ಛೆಯಿಂದ ಪರಿಗ್ರಹಿಸತಕ್ಕ ಇಂತಹ ಅವತಾರಗಳೆಲ್ಲಕ್ಕೂ, ಈ ಪ್ರಪಂಚವನ್ನು ಧರಿಸುವುದು, ಅದನ್ನು ರಕ್ಷಿಸುವುದು, ಅಶ್ರಿತರಿಗೆ ಮೋಕ್ಷವನ್ನು ಕೊಡುವುದು, ಇವೇ ಮುಖ್ಯ ಪ್ರಯೋಜನಗಳೆಂಬುದನ್ನು ನಾನು ಬಲ್ಲೆನು. ಆದುದರಿಂದ ದುಷ್ಟನಿಗ್ರಹಶಿಷ್ಟಪರಿಗ್ರಹಗಳೆರಡೂ ನಿನಗೆ ಯುಕ್ತವೇ ! ನನ್ನಿಂದ ನನಗೆ ಆಗಬೇಕಾದುದೇನೆಂದು ಕೇಳಿದೆಯಲ್ಲವೆ ? ಪ್ರಪನ್ನರಿಗೆ ಮೋಕ್ಷಪ್ರದವಾಗಿಯೂ, ಬ್ರಹ್ಮಾದಿಯೋಗೀಶ್ವರರಿಗೂ ಪ್ರತ್ಯಕ್ಷವಲ್ಲದೆ ಕೇವಲ ಧ್ಯಾನಮಾತ್ರವಿಷಯವಾಗಿಯೂ, ಅಗಾಧವಾದ ಜ್ಞಾನಕ್ಕೆ ಅಶ್ರಯವಾಗಿಯೂ, ಸಂಸಾರವೆಂಬಕೂಪದಲ್ಲಿ ಬಿದ್ದವರನ್ನು ಕರೆಯೇರಿಸತಕ್ಕದ್ದಾಗಿಯೂ ಇರುವ, ಈ ನಿನ್ನ ದಿವ್ಯವಾದಾರವಿಂದಗಳನ್ನು ಈಗ ನಾನು

ಪ್ರತ್ಯಕ್ಷವಾಗಿ ಕಂಡೆನಲ್ಲವೆ ? ಇದಕ್ಕಿಂತಲೂ ನನಗೆ ಇನ್ನೇನಾಗಬೇಕು ? ಇನ್ನು ಕೃತಾರ್ಥನಾದೆನು. ನಾನು ಎಂದೆಂದಿಗೂ ಈ ನಿನ್ನ ಪಾದಯುಗವನ್ನು ಮರೆಯದೆ ಧ್ಯಾನಿಸುತ್ತ, ಲೋಕಸಂಚಾರವನ್ನು ಮಾಡುವಂತೆ ಅನುಗ್ರಹಿಸಬೇಕು. ಇಷ್ಟೇ ನನ್ನ ಕೋರಿಕೆ !” ಎಂದನು. ನಾರದನು ಇಷ್ಟಮಾತ್ರವನ್ನು ಹೇಳಿ ಅಲ್ಲಿಂದ ಹೊರಟು ಬಿಟ್ಟನು. ಯೋಗೇಶ್ವರನಾದ ಕೃಷ್ಣನ ಮಾಯೆಯ ಪ್ರಭಾವವನ್ನು ಇನ್ನೂ ಚೆನ್ನಾಗಿ ತಿಳಿಯಬೇಕೆಂಬ ಉದ್ದೇಶದಿಂದ, ಆ ಕೃಷ್ಣನ ಭಾರ್ಯೆಯರಲ್ಲಿ ಮತ್ತೊಬ್ಬಳಮನೆಗೆ ಪ್ರವೇಶಿಸಿದನು. ಅಲ್ಲಿ ಕೃಷ್ಣನು, ತನ್ನ ಪ್ರಿಯೆಯೊಡನೆ ಯೂ, ಉದ್ಧವನೊಡನೆಯೂ ಪಗಡೆಯನ್ನಾಡುತ್ತಿದ್ದನು. ನಾರದನು ಬಂದೊಡನೆ ಕೃಷ್ಣನು, ಪರಮಭಕ್ತಿಯಿಂದ ಇದಿರೆದ್ದುಬಂದು, ಅವನಿಗೆ ಯಥೋಚಿತವಾದ ಆಸನಾದಿಗಳನ್ನು ಕೊಟ್ಟು ಸತ್ಕರಿಸಿ, ಆಗಲೇ ಹೊಸದಾಗಿ ಅವನನ್ನು ಕಂಡಂತೆ ನಟಿಸುತ್ತ “ಓಹೋ ! ಯಾವಾಗ ಬಂದುದು ! ಪೂರ್ಣಕಾಮ ರಾದ ನಿಮಗೆ ಅಕಿಂಚಿನರಾದ ನಮ್ಮಿಂದಾಗಬೇಕಾದುದೇನೂ ಇಲ್ಲ! ಹಾಗಿದ್ದರೂ ನೀವು ನಮ್ಮಲ್ಲಿಗೆ ಬಂದ ಉದ್ದೇಶವನ್ನು ತಿಳಿಸಬೇಕು. ನಮ್ಮ ಜನ್ಮವನ್ನು ಸಾರ್ಥಕಗೊಳಿಸಬೇಕು” ಎಂದನು. ಈ ಮಾತನ್ನು ಕೇಳಿ ನಾರದನು, ತನ್ನಲ್ಲಿ ತಾನು ಆಶ್ಚರ್ಯಪಡುತ್ತ, ಯಾವ ಮಾತನ್ನೂ ಆಡದೆ ಅಲ್ಲಿಂದೆದ್ದು, ಸವಿೂಪ ದಲ್ಲಿದ್ದ ಮತ್ತೊಂದು ಮನೆಗೆ ಪ್ರವೇಶಿಸಿದನು. ಅಲ್ಲಿ ಕೃಷ್ಣನು ತನ್ನ ಬಾಲಕನನ್ನೂ ಎಳಮಕ್ಕಳನ್ನೂ, ಮುದ್ದಿಸಿ ಲಾಲಿಸುತ್ತಿದ್ದನು. ಅಲ್ಲಿಯೂ ಕೃಷ್ಣನು ನಾರದನನ್ನು ಹೊಸದಾಗಿ ಕಂಡಂತೆ ಥಟ್ಟನೆ ಇದಿರೆದ್ದು ಸತ್ಕರಿಸಿ, ಕುಶಲ ಪ್ರಶ್ನಾದಿಗಳನ್ನು ಕೇಳಿದ ಮೇಲೆ, ನಾರದನು ಅಲ್ಲಿಂದ ಹೊರಟು, ಮತ್ತೊಬ್ಬಳ ಮನೆಗೆ ಹೋದನು. ಅಲ್ಲಿ ಕೃಷ್ಣನು ಅಭಂಗನಕ್ಕಾಗಿ ಯತ್ನಿಸುತ್ತಿದ್ದನು. ಅದನ್ನು ಬಿಟ್ಟು, ಮತ್ತೊಂದು ಮನೆಗೆ ಹೋದಾಗ, ಅಲ್ಲಿ ಕೃಷ್ಣನು ಗೃಹಸ್ಥಾಗ್ನಿಯಲ್ಲಿ ಹೋಮಕಾರ್ಯವನ್ನು ನಡೆಸುತ್ತಿದ್ದನು. ಅದನ್ನು ಬಿಟ್ಟು, ಮತ್ತೊಂದು ಮನೆಗೆ ಪ್ರವೇಶಿಸಿದಾಗ, ಅಲ್ಲಿ ಕೃಷ್ಣನು, ಪಂಚಮಹಾಯಜ್ಞಗಳನ್ನು ನಡೆಸುತ್ತಿದ್ದನು. ಹೀಗೆಯೇ ನಾರದನು ಒಂದೊಂದುಮನೆಯನ್ನು ಪ್ರವೇಶಿಸುವಾಗಲೂ, ಕೃಷ್ಣನು, ಒಂದು ಮನೆಯಲ್ಲಿ ಬ್ರಾಹ್ಮಣಸಂತರ್ಪಣೆಯನ್ನು ನಡೆಸಿ ಅವಶೇಷಾನ್ನವನ್ನು ಭಕ್ತಿಯಿಂದ ಭುಜಿಸುತ್ತಿರುವನು. ಮತ್ತೊಂದು ಮನೆಯಲ್ಲಿ ಆಗಲೇ ಸಂಧ್ಯಾವಂದನೆಗಾಗಿ ಕುಳಿ ತಿರುವನು. ಮತ್ತೊಂದುಮನೆಯಲ್ಲಿ ವೇದಮಂತ್ರವನ್ನು ಜಪಿಸುತ್ತಿರುವನು. ಇನ್ನೊಂದು ಮನೆಯಲ್ಲಿ ಮೂಗನ್ನು ಹಿಡಿದು ಮೌನವ್ರತದಿಂದ ಆತ್ಮಧ್ಯಾನದಲ್ಲಿ ಕುಳಿತಿರುವನು. ಮತ್ತೊಂದುಮನೆಯಲ್ಲಿ ಕತ್ತಿಗುರಾಣಿಗಳನ್ನು ಹಿಡಿದುಕತ್ತಿಯ

ವರಸೆಗಳನ್ನು ಅಭ್ಯಸಿಸುತ್ತಿರುವನು. ಮತ್ತೊಂದು ಮನೆಯಲ್ಲಿ, ಆನೆ, ಕುದುರೆ, ರಥ, ಮೊದಲಾದವಾಹನಗಳನ್ನೇರಿ, ಅವುಗಳನ್ನು ಚಮತ್ಕಾರವಾಗಿ ನಡೆಸುತ್ತಿರುವನು. ಮತ್ತೊಂದು ಮನೆಯಲ್ಲಿ ಮಂಚದಮೇಲೆ ಸುಖವಾಗಿ ಮಲಗಿ ಸ್ತುತಿಪಾಠಕರಿಂದ ಸ್ತುತಿಸಲ್ಪಡುವನು. ಮತ್ತೊಂದು ಮನೆಯಲ್ಲಿ ಉದ್ಭವಾದಿ ಮಂತ್ರಿಗಳೊಡನೆ ಕಲಿತು ಮಂತ್ರಾಲೋಚನೆಯನ್ನು ನಡೆಸುತ್ತಿರುವನು. ಇನ್ನೊಂದು ಮನೆಯಲ್ಲಿ ವಾರಸ್ತ್ರೀಯರೊಡನೆ ಜಲಕ್ರೀಡೆಯನ್ನಾಡುತ್ತಿರುವನು. ಇನ್ನೊಂದು ಮನೆಯಲ್ಲಿ ಬ್ರಾಹ್ಮಣರಿಗೆ ಗೋದಾನಗಳನ್ನು ನಡೆಸುತ್ತಿರುವನು. ಇನ್ನೊಂದು ಮನೆಯಲ್ಲಿ ಬ್ರಾಹ್ಮಣರಮೂಲಕವಾಗಿ ಇತಿಹಾಸಪುರಾಣಗಳನ್ನೂ, ಮಂಗಳಚರಿತ್ರಗಳನ್ನೂ ಭಕ್ತಿಯಿಂದ ಕೇಳುತ್ತಿದ್ದನು. ಮತ್ತೊಂದು ಮನೆಯಲ್ಲಿ ತನ್ನ ಪ್ರಿಯೆಯೊಡನೆ ಹಾಸ್ಯದ ಮಾತುಗಳನ್ನಾಡಿ ನಗುತ್ತಿರುವನು. ಒಂದು ಮನೆಯಲ್ಲಿ ಧರ್ಮಗಳನ್ನು ನಡೆಸುತ್ತಿರುವನು. ಇನ್ನೊಂದು ಮನೆಯಲ್ಲಿ ಅರ್ಧಕಾಮಗಳನ್ನು ಸೇವಿಸುತ್ತಿರುವನು. ಇನ್ನೊಂದು ಮನೆಯಲ್ಲಿ ಜೀವಪ್ರಕೃತಿಗಳಿಗಿಂತಲೂ ಬೇರೆಯಾದ ಪರಮಪುರುಷನ ದಿವ್ಯಾತ್ಮಸ್ವರೂಪವನ್ನು ಧ್ಯಾನಿಸುತ್ತಿರುವನು. ಇನ್ನೊಂದು ಮನೆಯಲ್ಲಿ ಗುರುಶೂಕ್ರಪಯನ್ನು ಮಾಡುತ್ತ, ಅವರಿಗೆ ಬೇಕಾದ ಕೋರಿಕೆಗಳನ್ನೂ ಭೋಗಸಾಮಗ್ರಿಗಳನ್ನೂ ಒದಗಿಸುತ್ತಿರುವನು. ಮತ್ತೊಂದು ಮನೆಯಲ್ಲಿ ತನಗೆ ಸಮಾನಸ್ಥಂಧರಾದ ಕೆಲವು ಪುರುಷರೊಡನೆ ಜಗಳವಾಡುತ್ತಿರುವನು. ಮತ್ತೊಂದು ಕಡೆಯಲ್ಲಿ ಜಗಳವಾಡತಕ್ಕವರಿಗೆ ಸಮಾಧಾನಹೇಳಿ ಸಂಧಿಯನ್ನು ಮಾಡುತ್ತಿರುವನು. ಮತ್ತೊಂದು ಮನೆಯಲ್ಲಿ ಬಲರಾಮನೊಡನೆ ಕಲಿತು, ಸಾಧುಗಳಿಗೆ ಕ್ಷೇಮಕರವಾದ ಆಲೋಚನೆಯನ್ನು ನಡೆಸುತ್ತಿರುವನು. ಇನ್ನೊಂದು ಮನೆಯಲ್ಲಿ, ತನ್ನ ಗಂಡುಮಕ್ಕಳಿಗೆ ಅನುರೂಪವಾದ ವಧುಗಳೊಡನೆಯೂ, ಹೆಣ್ಣುಮಕ್ಕಳಿಗೆ ತಕ್ಕ ವರರೊಡನೆಯೂ ಸಕಾಲದಲ್ಲಿ ಶಾಸ್ತ್ರೋಕ್ತವಾದ ವಿವಾಹವನ್ನು ನಡೆಸಿ, ಆ ಹೆಣ್ಣುಮಕ್ಕಳನ್ನೂ, ಅಳಿಯಂದಿರನ್ನೂ ಉಚಿತಸತ್ಕಾರಗಳೊಡನೆ ಅವರವರಮನೆಗೆ ಕಳುಹಿಸಿಕೊಡುವುದರಲ್ಲಿಯೂ, ತನ್ನ ಗಂಡುಮಕ್ಕಳನ್ನೂ, ಸೊಸೆಯರನ್ನೂ ಸಂಭ್ರಮದಿಂದ ತನ್ನ ಮನೆಗೆ ಕರೆತರುವುದರಲ್ಲಿಯೂ, ಉತ್ಸಾಹವಿಶಿಷ್ಟನಾಗಿರುವನು. ಓ ಪರೀಕ್ಷಿದ್ರಾಜಾ! ಯೋಗೇಶ್ವರನಾದ ಕೃಷ್ಣನು, ಈ ವಿಧವಾಗಿ ತನ್ನ ಮಕ್ಕಳುಮರಿಗಳೊಡನೆ ಕಲಿತು, ಅವರ ವಿವಾಹಾದಿಕಾರ್ಯಗಳಿಗಾಗಿ ಆತುರಪಡುತ್ತಿರುವುದನ್ನು ನೋಡಿ, ಎಂತವರಿಗೆ ತಾನೇ ಅಶ್ಚರ್ಯವುಂಟಾಗದು? ಹೀಗೆಯೇ ಕೃಷ್ಣನು ಒಂದು ಮನೆಯಲ್ಲಿ ಯಜ್ಞಯಾಗಾದಿಗಳಿಂದ ತನಗೆ ಅಂಶಭೂತರಾಗಿ ಹುಟ್ಟಿದದೇವತೆಗಳನ್ನು ತಾನೇ ಆರಾ

ಧಿಸುವುದು, ಇನ್ನೊಂದು ಕಡೆಯಲ್ಲಿ ಸತ್ರ ದೇವಾಲಯ, ಕೆರೆ, ಬಾವಿ, ಮುಂತಾದ ಪೂರ್ತಧರ್ಮಗಳನ್ನು ನಡೆಸುವುದು, ಮತ್ತೊಂದು ಕಡೆಯಲ್ಲಿ ಕುದುರೆಯಮೇಲೆ ಕುಳಿತು ಯಾದವರೊಡನೆ ಬೇಟೆಗೆ ಹೊರಟು, ಕಾಡಿನಲ್ಲಿ ಪವಿತ್ರಗಳಾದ ಮೃಗಗಳನ್ನು ಕೊಂದುತರುವುದು. ಇನ್ನೊಂದುಕಡೆಯಲ್ಲಿ ಮಂತ್ರಿ ಮೊದಲಾದ ತನ್ನ ಪ್ರಕೃತಿಗಳಿಗೂ, ಅಂತಃಪುರಸೇವಕರಿಗೂ ತನ್ನ ನಿಜಸ್ಥಿತಿಯನ್ನು ತಿಳಿಯಿಸದಂತೆ ವೇಷವನ್ನು ಮರೆಸಿಕೊಂಡು, ಅವರವರ ಮನೋಭಿಪ್ರಾಯವನ್ನು ತಿಳಿದುಕೊಳ್ಳುವುದು, ಹೀಗೆ ಬೇರೆಬೇರೆ ಮನೆಗಳಲ್ಲಿ ಬೇರೆಬೇರೆ ವಿಧವಾದ ಕಾರ್ಯಗಳಿಂದ ವಿನೋದಿಸುತ್ತ, ಆ ಹದಿನಾರುಸಾವಿರಮಂದಿ ಸ್ತ್ರೀಯರನ್ನೂ, ಸದಾಕಾಲ ದಲ್ಲಿಯೂ ಸಂತೋಷಪಡಿಸುತ್ತಿದ್ದನು. ಇದನ್ನು ನೋಡಿ ಮನುಷ್ಯಾವತಾರ ದಲ್ಲಿಯೂ ಆತನು ತೋರಿಸತಕ್ಕ ಅಶ್ವರ್ಯಶಕ್ತಿಗಾಗಿ ನಾರದನು ವಿಸ್ಮಿತನಾಗಿ ಆ ಕೃಷ್ಣನೊಡನೆ ಹೀಗೆಂದು ಹೇಳುವನು. “ಓ ಯೋಗೀಶ್ವರಾ! ನಿನ್ನ ಅಶ್ವರ್ಮ ಶಕ್ತಿಯು ಯೋಗಿಗಳಿಗೂ ಅಗೋಚರವಾಗಿದ್ದರೂ, ನಿನ್ನ ಪಾದಸೇವಾಬಲದಿಂದ ಈಗ ನನಗೆ ಕಣ್ಣಾರೆ ನೋಡುವಂತಾಯಿತು. ಓ ದೇವಾ! ನಿನ್ನ ಮಾಯಾಪ್ರವಾಹ ದಲ್ಲಿ ಮುಳುಗಿ ತೇಲುತ್ತಿರುವ ಲೋಕಗಳಲ್ಲಿ, ಜಗತ್ತಾವನಗಳಾದ ನಿನ್ನ ಲೀಲೆಗಳನ್ನು ಹಾಡುತ್ತ ಸಂಚರಿಸುತ್ತಿರುವಂತೆ, ನನ್ನನ್ನು ಅನುಗ್ರಹಿಸಿ ಕಳುಹಿಸಬೇಕು” ಎಂದನು. “ಆದಕ್ಕಾ ಕೃಷ್ಣನು, ಓ ಬ್ರಾಹ್ಮಣೋತ್ತಮಾ! ಆಯಾ ಕಾಲಾನುಗುಣವಾಗಿ ನಾನು ಧರ್ಮಗಳನ್ನು ಪದೇಶಿಸುವೆನು. ನಾನೇ ಅದನ್ನು ನಡೆಸಿ ತೋರಿಸುವೆನು. ಅದನ್ನನುಮೋದಿಸತಕ್ಕವನೂ ನಾನೇ ಆಗುವೆನು. ಅದರಂತೆಯೇ ಈಗ ಜನಗಳಿಗೆ ಕೆಲಕೆಲವು ಧರ್ಮಗಳನ್ನು ನಾನೇ ಪ್ರತ್ಯಕ್ಷವಾಗಿ ನಡೆಸಿತೋರಿಸಬೇಕೆಂಬ ಉದ್ದೇಶದಿಂದ, ಈ ಮನುಷ್ಯಾವತಾರವನ್ನೆತ್ತಿ, ಈ ವಿಧವಾದ ಪ್ರಾಕೃತ ಚೇಷ್ಟೆಗಳನ್ನು ನಡೆಸುತ್ತಿರುವೆನು. ಈ ನನ್ನ ನಟನಗಳನ್ನು ನೋಡಿ ನೀನು ಸಂದೇಹಪಟ್ಟು ವಿಸ್ಮಿತನಾಗಬೇಕಾದುದಿಲ್ಲ” ಎಂದನು. ಕೃಷ್ಣನ ಬಾಯಿಂದ ಈ ಮಾತುಗಳು ಹೊರಟಮೇಲೆ, ನಾರದನು ಜ್ಞಾನದೃಷ್ಟಿಯಿಂದ ನೋಡುವಾಗ, ಆ ಕೃಷ್ಣನು ಅಲ್ಲಿ ಗೃಹಸ್ಥನು ನಡೆಸತಕ್ಕ ಧರ್ಮಗಳನ್ನು ನಡೆಸುತ್ತಿರುವಹಾಗೆಯೇ ಸಮಸ್ತಜೀವಶರೀರಗಳಲ್ಲಿಯೂ ಅಂತರಾತ್ಮನಾಗಿ ಏಕರೂಪದಿಂದಿರುವುದನ್ನೂ ಕಂಡುಕೊಂಡನು. ಆಗ ನಾರದನಿಗೆ ಭಗವಂತನ ಅದ್ಭುತಶಕ್ತಿಯನ್ನು ನೋಡಿ ಮನಸ್ಸಿನಲ್ಲಿ ಅತ್ಯಾಶ್ಚರ್ಯವುಂಟಾಯಿತು. ಹೀಗೆ ಲೋಕಶಿಕ್ಷಾರ್ಥವಾಗಿ ಧರ್ಮಾರ್ಥಕಾಮಗಳಲ್ಲಿ ಅಕ್ಕರಿಯಿಟ್ಟು, ಕುಟುಂಬಧರ್ಮವನ್ನು ನಡೆಸುತ್ತಿದ್ದ ಕೃಷ್ಣನು, ನಾರದನನ್ನು ಯಥೋಚಿತವಾಗಿ ಸತ್ಕರಿಸಿದಮೇಲೆ, ನಾರದನು ಆ ಕೃಷ್ಣನನ್ನೇ



ಮನಸ್ಸಿನಲ್ಲಿ ಧ್ಯಾನಿಸುತ್ತಾ, ಸಂತೋಷದಿಂದ ಹಿಂತಿರುಗಿದನು. ಓ ಪರೀಕ್ಷಿದ್ರಾಜಾ! ಭಗವಂತನು ಲೋಕಕ್ಷೇಮಕ್ಕಾಗಿ ಹೀಗೆ ಮನುಷ್ಯಾವತಾರವನ್ನೆತ್ತಿ, ಆಗಾಗ ತನ್ನ ದಿವ್ಯಶಕ್ತಿಯನ್ನು ಪ್ರಕಾಶಗೊಳಿಸುತ್ತ, ಹದಿನಾರುಸಾವಿರಮಂದಿ ಸ್ತ್ರೀಯರ ಲಜ್ಜಾಗರ್ಭಿತವಾದ ಅನುರಾಗಕ್ಕೂ, ಅವರ ನಗೆನೋಟಗಳಿಗೂ ಪಾತ್ರನಾಗಿ, ಸಂತೋಷದಿಂದ ಅವರೊಡನೆ ರಮಿಸುತ್ತಿದ್ದನು. ಪ್ರಪಂಚದ ಸೃಷ್ಟಿಸ್ಥಿತಿಲಯ ಕಾರಣನಾದ ಆ ಭಗವಂತನು, ಹೀಗೆ ಕೃಷ್ಣಾದೈವತಾರಗಳಲ್ಲ ನಡೆಸಿದ ಅಸಾಧಾರಣಕಾರ್ಯಗಳನ್ನು ಯಾವನು ಭಕ್ತಿಯಿಂದ ಗಾನಮಾಡುವನೋ, ಅಥವಾ ಕಿವಿಯಿಂದ ಕೇಳುವನೋ, ಯಾವನು ಅವುಗಳನ್ನು ಅನುಮೋದಿಸುವನೋ, ಅವ ರೆಲ್ಲರಿಗೂ ಮೋಕ್ಷಕಾರಣನಾದ ಆ ಭಗವಂತನಲ್ಲಿ ಎಣೆಯಿಲ್ಲದ ಭಕ್ತಿ ಯುಂಟಾಗುವುದು

ಇದು ಅರುವತ್ತೊಂಬತ್ತನೆಯ ಅಧ್ಯಾಯವು.

❖ { ಜರಾಸಂಧನ ನಿರ್ಬಂಧದಲ್ಲಿಡ್ಡ ರಾಜರು ಕೃಷ್ಣನಿಗೆ ಸಂದೇಶವನ್ನು ಕಳುಹಿಸಿದುದು. ನಾರದಾಂಗಮನವು } ❖

ಓ ಪರೀಕ್ಷಿದ್ರಾಜಾ ! ಹೀಗೆ ಕೃಷ್ಣನು ಹದಿನಾರುಸಾವಿರಮಂದಿ ರಾಜ ಕುಮಾರಿಯರೊಡನೆ ಕುಟುಂಬಧರ್ಮವನ್ನು ನಡೆಸುತ್ತಿದ್ದಾಗ, ಅವನ ದಿನಚರ್ಮಿಯನ್ನು ತಿಳಿಸುವೆನು ಕೇಳು ! ರಾತ್ರಿಯಲ್ಲಿ ಕೃಷ್ಣನು ಆ ಸ್ತ್ರೀಯರೊಡನೆ ಸುಖ ಶಯ್ಯೆಯಲ್ಲಿದ್ದು, ಬೆಳಗಿನ ಜಾವದಲ್ಲಿ, ಮೊದಲನೇ ಕೋಳಿಯು ಕೂಗಿದೊಡನೆ ಎಚ್ಚರಗೊಳ್ಳುವನು. ಆಗ ಕೃಷ್ಣನ ಕಂಠವನ್ನು ದೃಢವಾಗಿ ಆಲಿಂಗಿಸಿಕೊಂಡು ಪರಮಾನಂದದಿಂದ ಮಲಗಿದ್ದ ಆ ಸ್ತ್ರೀಯರೆಲ್ಲರೂ ಆತನ ಅಲಿಕೆಯನ್ನು ಸಹಿಸಲಾರದೆ ತಮ್ಮೊಳಗೆ ತಾವು “ಅಯ್ಯೋ! ಈ ಹಾಳುಕೋಳಿಗಳು ಈಗಾಗಲೇ ಕೂಗುತ್ತಿರುವುದಲ್ಲಾ !” ಎಂದು ಅವುಗಳನ್ನು ಶಪಿಸುವರು. ಸ್ವಲ್ಪಹೊತ್ತಿನೊಳಗಾಗಿಯೇ ಗೃಹೋದ್ಧಾನದಿಂದ ಮಂದಾರಪುಷ್ಪಗಳ ಸುಗಂಧದೊಡನೆ ಬೆಳಗಿನ ಗಾಳಿಯು ತಂಪಾಗಿ ಬೀಸುತ್ತ, ಅದರೊಡನೆ ಭ್ರಮುಜಂಕಾರಗಳು ಕೇಳಿ ಬರುವುವು. ಕೃಷ್ಣನನ್ನು ಸುಪ್ರಭಾತಸ್ತುತಿಗಳಿಂದ ಎಚ್ಚರಗೊಳಿಸುವುದಕ್ಕಾಗಿ ಬಂದ ಸ್ತುತಿಪಾಠಕರಂತೆ, ವನಪಕ್ಷಿಗಳು ಕಿವಿಗಿಂಪಾಗಿ ಕೂಗುವುವು. ಪ್ರಭಾತ ಸಮಯವು ಹೀಗೆ ಸಂಭವಿಸುವನೋರಂಜಕವಾಗಿದ್ದರೂ, ಶ್ರೀ ಕೃಷ್ಣನ ಭುಜ

ಗಳಿಂದ ಅಲಿಂಗಿತರಾಗಿ ಮಲಗಿದ್ದ ರುಕ್ಮಿಣಿಮೊದಲಾದ ಸ್ತ್ರೀಯರಿಗೆ, ಆ ಸುಖವು ತಪ್ಪಿಹೋಗುವುದೆಂಬ ಭಯದಿಂದ, ಆಕಾಲವೂ ಮನಸ್ಸಿಗೆ ಬಹಳ ಅಸಮರ್ಪಕವಾಗಿಯೇ ತೋರುವುದು. ಹೀಗೆ ಬೆಳಗಾಗುವುದಕ್ಕೆ ಮೊದಲು, ಬ್ರಾಹ್ಮಮುಹೂರ್ತದಲ್ಲಿಯೇ ಕೃಷ್ಣನುಹಾಸಿಗೆಯಿಂದೆದ್ದು, ಆಚಮನಾದಿಗಳಿಂದ ಶುದ್ಧನಾಗಿ, ಪ್ರಕೃತಿಗಿಂತಲೂ ವಿಲಕ್ಷಣವಾಗಿಯೂ, ತನಗೆ ಮೇಲಾದ ಅಥವಾ ಸಮಾನವಾದ ಬೇರೆ ವಸ್ತುವಿಲ್ಲದುದಾಗಿಯೂ, ಸ್ವಯಂಪ್ರಕಾಶವಾಗಿಯೂ, ಸಮಸ್ತಜಗತ್ತನ್ನೂ ತನಗೆ ಶರೀರವಾಗಿ ಹೊಂದಿರುವುದರಿಂದ ಎಲ್ಲವೂ ತಾನೇ ಆಗಿಯೂ, ಜಾಡ್ಯಾದಿಶಲ್ಯನೆ ಗಳಿಲ್ಲದುದರಿಂದ ಅವ್ಯಯವಾಗಿಯೂ, ಪಾಪಪುಣ್ಯಗಳ ಸಂಬಂಧವಿಲ್ಲದುದರಿಂದ ನಿಷ್ಕಲ್ಮಷವಾಗಿಯೂ, ನಿರ್ವಿಕಾರವಾಗಿಯೂ, ಈ ಪ್ರಪಂಚದ ಉತ್ಪತ್ತಿ ಸ್ಥಿತಿಯುಗಳಿಗೆ ಕಾರಣವೆನಿಸಿಕೊಂಡ ನಿಜಧರ್ಮಗಳಿಂದ ಕೂಡಿ, ಸತ್ಯಜ್ಞಾನಾನಂದಸ್ವರೂಪವಾಗಿಯೂ ಇರುವ ಪರಬ್ರಹ್ಮಾತ್ಮಕವಾದ ತನ್ನ ಸ್ವರೂಪವನ್ನೇ ತಾನು ಧ್ಯಾನಮಾಡುತ್ತ ಕುಳಿರುವನು. ಆಮೇಲೆ ಶುದ್ಧಜಲದಲ್ಲಿ ಸ್ನಾನಮಾಡಿ ಶಾಸ್ತ್ರೋಕ್ತವಾದ ಕರ್ಮಗಳನ್ನು ನಡೆಸಿ, ಧೌತವಸ್ತ್ರಗಳನ್ನು ಧರಿಸಿ, ಸಂಧ್ಯಾವಂದನಾದಿಗಳನ್ನು ನಡೆಸುವನು. ಅಗ್ನಿಹೋತ್ರಕಾರ್ಯಗಳನ್ನು ಮಾಡಿದಮೇಲೆ ಮೌನದಿಂದ ಗಾಯತ್ರಿಯನ್ನೂ ಜಪಿಸುವನು. ಆಗಲೇ ಉದಿಸಿಬರುವ ಸೂರ್ಯನಿಗೆ ದಿರಾಗಿ ನಿಂತು, ಉಪಸ್ಥಾನವನ್ನು ಮಾಡುವನು. ತನಗೆ ಅಂಶಭೂತರಾದ ದೇವತೆಗಳನ್ನೂ, ಯುಷಿಗಳನ್ನೂ, ಪಿತೃದೇವತೆಗಳನ್ನೂ, ಗುರುಹಿರಿಯರನ್ನೂ, ಬ್ರಾಹ್ಮಣರನ್ನೂ ವಿಧ್ಯುಕ್ತವಾಗಿ ತರ್ಪಣಾದಿಗಳಿಂದ ಪ್ರಾಜಿಸುವನು. ಆಮೇಲೆ ಉತ್ತಮರಾದ ಬ್ರಾಹ್ಮಣರನ್ನು ಕರೆಸಿ, ಅವರನ್ನು ವಸ್ತ್ರಾದಿಗಳಿಂದಲಂಕರಿಸಿ, ಅವರಿಗೆ ಸುವರ್ಣಶೃಂಗಗಳಿಂದಲೂ, ಬೆಳ್ಳಿಯ ಗೊರಸಲುಗಳಿಂದಲೂ, ಉತ್ತಮವಸ್ತ್ರಗಳಿಂದಲೂ, ಅಲಂಕೃತಗಳಾದ. ಆಗಲೇ ಕರುಹಾಕಿದ, ಅನೇಕಗೋವುಗಳನ್ನು ದಾನಮಾಡುವನು. ಮತ್ತು ಅನೇಕಬ್ರಾಹ್ಮಣರಿಗೆ ಧೌತವಸ್ತ್ರಗಳು, ಕೃಷ್ಣಾಜನಗಳು, ಎಳ್ಳು, ಮೊದಲಾದ ಸಾಮಗ್ರಿಗಳೊಡನೆ ಒಂದೊಂದುದಿನವೂ ಒಂದೊಂದು ಪದ್ಯಸಂಖ್ಯೆಯುಳ್ಳ ಸುವರ್ಣವನ್ನು ದಾನಮಾಡುವನು. ಹಾಗೆಯೇ ಗೋಬ್ರಾಹ್ಮಣರನ್ನೂ, ಗುರುಗಳನ್ನೂ, ವೃದ್ಧರನ್ನೂ, ಸಮಸ್ತಭೂತಗಳನ್ನೂ ನಮಸ್ಕರಿಸಿ ಬರುವನು. ಕಪಿಲೆ ಮೊದಲಾದ ಮಂಗಳವಸ್ತುಗಳನ್ನು ಕೈಯಿಂದ ಸ್ಪರ್ಶಿಸುವನು. ಸಮಸ್ತಲೋಕಕ್ಕೂ ತಾನೇ ಭೂಷಣವಾಗಿದ್ದರೂ ಗಂಧ, ಪುಷ್ಪ, ವಸ್ತ್ರಾಭರಣಗಳಿಂದ ತನ್ನ ದೇಹವನ್ನಲಂಕರಿಸಿಕೊಳ್ಳುವನು. ತನ್ನ ಅಂತಃಪುರದಲ್ಲಿಯೂ ಪಟ್ಟಣದಲ್ಲಿಯೂ, ದೇಶದಲ್ಲಿಯೂ ಇರತಕ್ಕ ಸಮಸ್ತವರ್ಣದವರಿಗೂ, ಮಂತ್ರಿ

ಮೊದಲಾದ ಪ್ರಕೃತಿಗಳಿಗೂ, ಅವರವರಿಗೆ ಬೇಕಾದ ಇಷ್ಟವಸ್ತುವನ್ನು ಕೊಡಿಸಿ ತೃಪ್ತಿಪಡಿಸುವನು. ಮತ್ತು ಬ್ರಾಹ್ಮಣರನ್ನು ಸಾಲಾಗಿ ತನ್ನ ಮುಂದೆ ಕುಳ್ಳಿರಿಸಿ, ಅವರನ್ನು ಗಂಧಪುಷ್ಪತಾಂಬೂಲಾದಿಗಳಿಂದ ಪೂಜಿಸುವನು. ಆಮೇಲೆ ಪ್ರಾತಃ ಕಾಲದಲ್ಲಿ ಮಂಗಳಾರ್ಥವಾಗಿ ನೋಡಬೇಕಾದ ತುಪ್ಪ, ಕನ್ನಡಿ, ಗೋವುಗಳು, ಬ್ರಾಹ್ಮಣರು, ದೇವತೆಗಳು, ಮುಂತಾದುವುಗಳೆಲ್ಲವನ್ನೂ ದರ್ಶನಮಾಡಿ ಬಂದು, ಇಷ್ಟಮಿತ್ರರೊಡನೆಯೂ, ಮಂತ್ರಿ ಮೊದಲಾದವರೊಡನೆಯೂ ಪತ್ನಿಯ ರೊಡನೆಯೂ ವಿನೋದದಿಂದ ಮಾತನಾಡುತ್ತಿರುವನು. ಇಷ್ಟರಲ್ಲಿ ಸಾರಥಿಯು, ಸ್ತೋತ್ರವೊದಲಾದ ನಾಲ್ಕು ಕುದುರೆಗಳಿಂದ ಹೂಡಿದ ಅದ್ಭುತವಾದ ರಥವನ್ನು ತಂದು ಬಾಗಿಲಲ್ಲಿ ನಿಲ್ಲಿಸಿ, ಕೃಷ್ಣನ ಮುಂದೆ ಬದ್ಧಾಂಜಲಿಯಾಗಿ ನಿಂತು ಆ ವಿಚಾರವನ್ನು ತಿಳಿಸುವನು. ಒಡನೆಯೇ ಕೃಷ್ಣನು ಆ ಸಾರಥಿಯು ಕೈಯನ್ನು ಹಿಡಿದು, ಉದಯಪರ್ವತವನ್ನೇರುವ ಸೂರ್ಯನಂತೆ ಆರಥವನ್ನೇರಿ ಕುಳಿತು, ತನ್ನ ಮಂತ್ರಿಗಳಾದ ಉದ್ಧವಸಾತ್ಯಕಿಗಳನ್ನೂ ಅದರಲ್ಲಿ ಕುಳ್ಳಿರಿಸಿಕೊಳ್ಳುವನು. ಹೀಗೆ ಕೃಷ್ಣನು ರಥಾರೂಢನಾಗಿ ಹೊರಡುತ್ತಿರುವುದನ್ನು ನೋಡಿ, ಅಂತಃಪುರಸ್ತ್ರೀಯರೆಲ್ಲರೂ ಅವನ ವಿರಹವನ್ನು ಸೈರಿಸಲಾರದೆ, ಲಜ್ಜೆಯಿಂದಲೂ, ಅನುರಾಗದಿಂದಲೂ ಕೂಡಿದ ದೃಷ್ಟಿಯಿಂದ ಅವನನ್ನೇ ಎವೆ ಮುಚ್ಚದೆ ನೋಡುತ್ತಿರುವರು. ಆಗ ಕೃಷ್ಣನು ಮಂದಹಾಸದಿಂದ ಅವರ ಮನಸ್ಸನ್ನು ಮತ್ತಷ್ಟು ಹೆಚ್ಚಾಗಿ ಆಕರ್ಷಿಸುತ್ತ ಪ್ರಯತ್ನದಿಂದ ರಥವನ್ನು ಮುಂದೆ ಬಿಟ್ಟುಕೊಂಡು ಹೊರಡುವನು. ಅಲ್ಲಿಂದ ಬಂದು, ಅನೇಕ ಯಾದವರೊಡನೆ ಸುಧರ್ಮಿಯೆಂಬ ಸಭೆಯನ್ನು ಪ್ರವೇಶಿಸುವನು. ಓ ಪರೀಕ್ಷಿದ್ರಾಜಾ! ಆಸಭೆಯಲ್ಲಿ ಕುಳಿತವರೊಬ್ಬರಿಗೂ, ಹಸಿವು, ಬಾಯಾರಿಕೆ, ಶೋಕ, ಮೋಹ, ಜರಾ, ಮರಣಗಳೆಂಬ ಷಡಾರ್ಮಿಗಳ ಸಂಬಂಧವೇ ಇಲ್ಲವೆಂದು ತಿಳಿ! ಕೃಷ್ಣನು ಆ ಸಭೆಯನ್ನು ಪ್ರವೇಶಿಸಿ ತನ್ನ ತೇಜಸ್ಸಿನಿಂದಲೇ ದಿಕ್ಕುಗಳೆಲ್ಲವನ್ನೂ ಬೆಳಗುತ್ತ, ನಕ್ಷತ್ರಗಳ ನಡುವೆ ಪ್ರಕಾಶಿಸುವ ಚಂದ್ರನಂತೆ ಅನೇಕ ಯಾದವವೀರರ ನಡುವೆ, ಅಗ್ರಾಸನವನ್ನೇರಿಕುಳ್ಳಿರುವನು. ಆಗ ಸಭಾಸುಧ್ಯದಲ್ಲಿದ್ದ ಕೃಷ್ಣನನ್ನು ವಿದೂಷಕರು, ತಮ್ಮ ಹಾಸ್ಯನೈಪುಣ್ಯದಿಂದಲೂ, ನಟನರ್ತಕಿಯರು ತಮ್ಮ ನಾಟ್ಯಗಳಿಂದಲೂ ಸಂತೋಷಗೊಳಿಸುವರು. ಗಾಯಕರು, ವೀಣೆ, ವೇಣು, ಮೃದಂಗ, ತಾಳ, ಶಂಖ ಮೊದಲಾದ ವಾದ್ಯಗಳೊಡನೆ ಗಾನಮಾಡುವರು. ಸೂತ, ಮಾಗಧ, ವಂದಿಗಳೆಂಬ ಸ್ತುತಿಪಾಠಕರು ಸ್ತುತಿಸುವರು. ಬ್ರಹ್ಮವಾದಿಗಳಾದ ಬ್ರಾಹ್ಮಣರು, ಆ ಕೃಷ್ಣನಮುಂದೆ, ಪುಣ್ಯಕೀರ್ತಿಯುಳ್ಳ ಪುರಾತನರಾಜರುಗಳ

ಗಾಥೆಗಳನ್ನು ಕೀರ್ತಿಸಿಕೊಂಡಾಡುವರು. ಹೀಗೆ ಕೃಷ್ಣನು ತನ್ನ ನಿತ್ಯಕರ್ಮಗಳನ್ನು ಮುಗಿಸಿಕೊಂಡು ಒಮ್ಮೆ ಸಭಾಸೀನನಾಗಿ ಕುಳಿತಿದ್ದಾಗ, ದ್ವಾರಪಾಲಕರು ಮುಂದೆ ಬಂದು, ಯಾವನೋ ಹೊಸಮನುಷ್ಯನೊಬ್ಬನು ದರ್ಶನಾರ್ಥವಾಗಿ ಬಾಗಿಲಲ್ಲಿ ನಿರೀಕ್ಷಿಸುತ್ತಿರುವುದಾಗಿ ಕೃಷ್ಣನಿಗೆ ತಿಳಿಸಿದರು. ಅವನನ್ನು ಒಳಕ್ಕೆ ಕರೆತರುವಂತೆ ಕೃಷ್ಣನು ಅನುಮತಿಯನ್ನು ಕೊಟ್ಟ ಮೇಲೆ, ದ್ವಾರಪಾಲಕರು ಅವನನ್ನು ಸಭಾಸ್ಥಾನಕ್ಕೆ ಕರೆತಂದರು. ಆಗ ಆ ಪ್ರರುಷನು ಕೃಷ್ಣನಿಗೆ ಕೈಮುಗಿದು ಜರಾಸಂಧನು ದಿಗ್ವಿಜಯಕ್ಕೆ ಹೊರಟಾಗ ತನಗೆ ಶರಣಾಗತರಾಗಿದ್ದ ಇಪ್ಪತ್ತು ಸಾವಿರಮಂದಿ ರಾಜರನ್ನು ಸೆರೆಯಲ್ಲಿ ಬಂಧಿಸಿಟ್ಟಿರುವ ಸಂಗತಿಯನ್ನೂ, ಆ ರಾಜರು ಅನುಭವಿಸುತ್ತಿರುವ ಕಷ್ಟವನ್ನೂ ವಿವರಿಸಿ, ಅವರು ತನ್ನ ಮೂಲಕವಾಗಿ ಕೃಷ್ಣನಿಗೆ ಕಳುಹಿಸಿರುವ ಸಂದೇಶವನ್ನು ಹೀಗೆಂದು ತಿಳಿಸುವನು. “ಕೃಷ್ಣಾ ! ಕೃಷ್ಣಾ ! ಅಪ್ರಮೇಯಪ್ರಭಾವಾ ! ನೀನು ಮರೆಹೊಕ್ಕವರನ್ನು ಕೈಬಿಡದೆ ಅವರ ಭಯವನ್ನು ನೀಗಿಸತಕ್ಕವನು. ಸಂಸಾರಭಯವೆಂಬುದು ನಮ್ಮನ್ನು ಅನವರತವೂ ಬಾಧಿಸುತ್ತಿದ್ದರೂ, ಆ ಭಯವನ್ನು ತಪ್ಪಿಸಿಕೊಳ್ಳುವುದಕ್ಕೆ ದಾರಿತೋರದೆ, ಅದರಲ್ಲಿಯೇ ತೊಳಲುತ್ತಿದ್ದೆವು. ಈಗ ನಾವೆಲ್ಲರೂ ನಿನ್ನನ್ನೇ ದಿಕ್ಕಾಗಿ ನಂಬಿರುವೆವು. ಲೋಕದಲ್ಲಿ ಯಾವಜೀತನರು, ವಿಷಯಾಸಕ್ತಿಯಿಂದ ಕಾಮ್ಯಕರ್ಮಗಳನ್ನು ನಡೆಸುತ್ತ, ನಿನ್ನಿಂದ ಪಾಂಚರಾತ್ರ, ಗೀತೆ, ಮುಂತಾದುವುಗಳ ಮೂಲಕವಾಗಿ ಉಪದೇಶಿಸಲ್ಪಟ್ಟ ನಿನ್ನ ಆರಾಧನರೂಪವಾದ ಸತ್ಕರ್ಮಗಳಲ್ಲಿಯಾಗಲಿ, ನಿನ್ನಲ್ಲಿ ಶರಣಾಗತಿ ಮೊದಲಾದ ಸ್ವಧರ್ಮದಲ್ಲಿಯಾಗಲಿ ಎಚ್ಚರ ತಪ್ಪಿರುವರೋ, ಅವರನ್ನು ಜೀವಿತಾಶೆಯೆಂಬುದು ಬಿಟ್ಟು ಹೋಗಲಾರದು. ಹೀಗೆ ಅವರನ್ನು ಎಡಬಿಡದೆ ಅನುವರ್ತಿಸಿ ಬರತಕ್ಕ ಜೀವಿತಾಶೆಯನ್ನು, ಕಾಲಸ್ವರೂಪದಿಂದ ಅಕಸ್ಮಾತ್ತಾಗಿಬಂದು ಮುರಿಯತಕ್ಕ ನಿನಗೆ ನಮಸ್ಕಾರವು ! ಓ ಜಗದೀಶ್ವರಾ ! ದುಷ್ಟನಿಗ್ರಹ ಶಿಷ್ಟಪರಿಪಾಲನಾರ್ಥವಾಗಿಯೇ ನೀನು ನಿನ್ನ ಅಂಶಭೂತನಾದ ಬಲರಾಮನೊಡನೆ ಈ ಲೋಕದಲ್ಲಿ ಅವತರಿಸಿರುವೆ. ಹೀಗೆ ನೀನು ಲೋಕಕ್ಷೇಮಕ್ಕಾಗಿಯೇ ಅವತರಿಸಿ, ಸರ್ವಭೂತದಯಾಪರನಾಗಿದ್ದರೂ, ಕೆಲವರು ನಿನ್ನ ನಿಗ್ರಹಕ್ಕೆ ಪಾತ್ರರಾಗಿ ದುಃಖಿಸುವುದೇಕೆಂದರೆ, ಅವರು ನಿನ್ನ ಆಜ್ಞೆಯನ್ನು ಮೀರಿ ನಡೆದುದರಿಂದಲೋ, ಅಥವಾ ತಮ್ಮ ಪಾಪಫಲದಿಂದಲೋ ಹಾಗೆ ದುಃಖಭಾಗಿಗಳಾಗಿರಬೇಕು. ಇದುಹೊರತು ಬೇರೆ ಕಾರಣವೇನೂ ನಮಗೆ ತೋರುವುದಿಲ್ಲ. ದೇವಾ ! ಈಗ ನಾವು ಜರಾಸಂಧನ ನಿರ್ಬಂಧದಲ್ಲಿ ಸಿಕ್ಕಿ, ಆ ದುಃಖನಿವೃತ್ತಿಗಾಗಿಮಾತ್ರವೇ ನಿನ್ನಲ್ಲಿ ಮರೆಹೊಕ್ಕಿರುವೆವೆಂದು ತಿಳಿಯಬಾರದು. ನಾವೂ ಹುಟ್ಟಿದುದುಮೊದಲು ಅಂತಹ ಕಷ್ಟಗಳಲ್ಲಿಯೇ

ಸಿಕ್ಕಿ ನರಳುತ್ತಿರುವೆವು. ನಮ್ಮ ರಾಜ್ಯಸುಖವೆಂಬುದು ಕೇವಲ ಸ್ವಪ್ನಪ್ರಾಯವಾಗಿ ಅಸ್ಥಿರವೆನಿಸಿರುವುದು. ಮತ್ತು ಇದು ಕರ್ಮಾಧೀನವಾಗಿ ಬಂದುದು. ಈ ರಾಜ್ಯಾಧಿಕಾರವಿರುವವರೆಗೂ ಶತ್ರುಗಳ ಭಯವು ತಪ್ಪಿದುದಲ್ಲ ಈ ನಮ್ಮ ರಾಜ ತರೀರವೆಂಬುದು ಶವಪ್ರಾಯವಾಗಿ ಆತ್ಮಕ್ಕೆ ಕೇವಲ ಭಾರಭೂತವಲ್ಲದೆ ಬೇರೆಯಲ್ಲ. ಆದುದರಿಂದ ಓ ಈಶಾ! ಈಗ ನಾವು ನಿಷ್ಕಾಮರಾದ ಯೋಗಿಗಳಿಗೂ ನಿನ್ನ ಅನುಗ್ರಹಬಲದಿಂದಲೇ ಲಭಿಸಬಹುದಾದ, ನಿನ್ನ ಧ್ಯಾನರೂಪವಾದ ಸುಖವನ್ನು ನಿರಾಕರಿಸಿ, ನಿನ್ನ ಮಾಯೆಯಿಂದ ಮೋಹಿತರಾಗಿ, ಈ ಲೋಕದಲ್ಲಿ ಅನೇಕ ಕಷ್ಟಕ್ಕೆ ಸಿಕ್ಕಿ ತೋಳಲುತ್ತಿರುವೆವು. ಆದುದರಿಂದ ಅಶ್ರಿತರದುಃಖವನ್ನು ನೀಗಿಸತಕ್ಕ ಓ ಕೃಷ್ಣಾ! ಹೀಗೆ ಮೊದಲಿಂದಲೂ ದುಃಖಭಾಗಿಗಳಾಗಿದ್ದು, ಈಗ ಜರಾಸಂಧನ ಸೆರೆಯಲ್ಲಿ ಕಟ್ಟುಬಿದ್ದು ವಿಶೇಷದುಃಖಕ್ಕೊಳಗಾಗಿರುವ ನಮ್ಮನ್ನು ಈ ನಿರ್ಬಂಧದಿಂದಲೂ, ಕರ್ಮಬಂಧದಿಂದಲೂ ಬಿಡಿಸಿ ಉದ್ಧರಿಸಬೇಕು.

ಆ ಜರಾಸಂಧನು ತಾನೊಬ್ಬನೇ ಹತ್ತು ಸಾವಿರ ಆನೆಯಬಲವುಳ್ಳವನಾಗಿ, ಸಿಂಹವು ಕುರಿಗಳ ಹಿಂಡನ್ನು ಹಿಡಿಯುವಂತೆ ನಮ್ಮೆಲ್ಲರನ್ನೂ ಸಾಗಿಸಿತಂದು, ತನ್ನ ಅರಮನೆಯಲ್ಲಿ ನಿರ್ಬಂಧಿಸಿಟ್ಟಿರುವನು. ನೀನೂ ಆತನ ಪರಾಕ್ರಮವನ್ನು ಕಾಣದವನಲ್ಲ. ಇದಕ್ಕೆ ಹಿಂದೆ ಹದಿನೇಳಾವರ್ತಿ ಅವನು ನಿನ್ನಿಂದ ಯುದ್ಧದಲ್ಲಿ ಪರಾಜಿತನಾಗಿ ಹೋಗಿದ್ದರೂ, ಕೊನೆಗೆ ಹದಿನೆಂಟನೆಯ ಯುದ್ಧದಲ್ಲಿ ನಿನ್ನನ್ನು ಜಯಿಸಿಬಿಟ್ಟನೆಂಬ ಮದದಿಂದ, ನಿನ್ನ ಕಡೆಯವರಾದ ನಮ್ಮನ್ನು ಬಹಳವಾಗಿ ಗೋಳಾಡಿಸುತ್ತಿರುವನು. ಆದರೆ ಕೃಷ್ಣಾ! ನಿನ್ನನ್ನು ನಿಗ್ರಹಿಸತಕ್ಕ ಶಕ್ತಿಯು ಬೇರೊಬ್ಬರಿಗಿಲ್ಲವಾದರೂ ಮನುಷ್ಯಲೀಲೆಯನ್ನು ನಟಿಸುವುದಕ್ಕಾಗಿ, ನೀನು ಅವನಿಂದ ಪರಾಜಿತನಾದಂತೆ ಓಡಿ ಹೋದುದನ್ನು ನೋಡಿ, ಮೂಢನಾದ ಜರಾಸಂಧನು ತಾನೇ ಜಯಿಸಿದನೆಂಬ ಗರ್ವದಿಂದ ಬೀಗುತ್ತಿರುವನು. ಅವನನ್ನು ನಿಗ್ರಹಿಸಿ ನಮ್ಮನ್ನು ಧ್ವಂಸಿಸಬೇಕು” ಎಂದು ಆ ರಾಜದೂತನು, ಕೃಷ್ಣನಿಗೆ ತಮ್ಮ ರಾಜರು ಹೇಳಿ ಕಳುಹಿಸಿದ ಸಂದೇಶವನ್ನು ತಿಳಿಸಿ, ತನ್ನ ಮಾತಿನಿಂದ ತಿರುಗಿ ಕೃಷ್ಣನನ್ನು ಕುರಿತು. “ಓ ಪ್ರಭೂ! ಜರಾಸಂಧನ ನಿರ್ಬಂಧದಲ್ಲಿರುವ ಆ ರಾಜರೆಲ್ಲರೂ ನಿನ್ನ ಪಾದಮೂಲವನ್ನೇ ತಮಗೆ ದಿಕ್ಕೆಂದು ನಂಬಿ, ನಿನ್ನ ದರ್ಶನಕ್ಕಾಗಿ ತವಕಿಸುತ್ತಿರುವರು. ನೀನು ಅವರ ಕಷ್ಟವನ್ನು ನೀಗಿಸಿ ಕ್ಷೇಮವನ್ನುಂಟು ಮಾಡಬೇಕು” ಎಂದನು. ರಾಜದೂತನು ಈ ಮಾತನ್ನು ಹೇಳಿ ಮುಗಿಸುವಷ್ಟರಲ್ಲಿ, ದಿವ್ಯತೇಜೋವಿಶಿಷ್ಟನಾದ ನಾರದಮಹರ್ಷಿಯು, ಸಿಂಗಳವರ್ಣವಾದ

ತನ್ನ ಜಟಾಭಾರದಿಂದ ಸೂರ್ಯನೇ ಉದಿಸಿಬಂದಂತೆ, ಆ ಸಭೆಗೆ ಪ್ರವೇಶಿಸಿದನು ಆ ಮಹರ್ಷಿಯು ಸಭಾಪ್ರವೇಶವನ್ನು ಮಾಡುವಾಗ, ತನಗೆ ಪ್ರಿಯನಾದ ಕೃಷ್ಣನ ಜನ್ಮಗಳನ್ನೂ, ಕರ್ಮಗಳನ್ನೂ ಸ್ತುತಿಸುತ್ತ, ತನ್ನ ಗಾನಾಮೃತದಿಂದ ಕೃಷ್ಣನನ್ನೂ, ಆ ಸಭಾಜನರನ್ನೂ, ಇತರ ಸಮಸ್ತಜನಗಳನ್ನೂ ಆನಂದಗೊಳಿಸುತ್ತಿದ್ದನು. ಸಮಸ್ತ ಲೋಕಪಾಲಕರಿಗೂ ಪ್ರಭುವಾದ ಕೃಷ್ಣನು, ನಾರದನನ್ನು ಕಂಡೊಡನೆ, ಅಲ್ಲಿದ್ದ ಸಮಸ್ತಪರಿವಾರಗಳೊಡನೆ ಇದಿರೆಡ್ಡು, ತಲೆಬಗ್ಗಿ ನಮಸ್ಕರಿಸಿ, ಯಥೋಚಿತವಾದ ಆಸನವನ್ನು ಕೊಟ್ಟು, ಸತ್ಕರಿಸಿ, ಕುಳ್ಳಿರಿಸಿದಮೇಲೆ, ಮೃದುಮಧುರ ವಾಕ್ಯದಿಂದ ಹೀಗೆಂದು ಪ್ರಶ್ನಮಾಡುವನು. “ಓ ಮುನೀಂದ್ರಾ! ತ್ರೈಲೋಕ್ಯವೂ ನಿರ್ಭಯವಾಗಿ ನೆಮ್ಮದಿಯಿಂದಿರುವುದಷ್ಟೆ? ತಾವು ಲೋಕಸಂಚಾರವನ್ನು ಮಾಡುತ್ತಿರುವುದು ನಮಗೆ ಪರಮಲಾಭವು. ಏಕೆಂದರೆ, ನಿಮ್ಮಿಂದ ಆಗಾಗ ನಮಗೆ ಲೋಕವೃತ್ತಾಂತವೆಲ್ಲವೂ ತಿಳಿದು ಬರುತ್ತಿರುವುದು. ಈಶ್ವರನಿರ್ಮಿತವಾದ ಎಲ್ಲಾ ಲೋಕಗಳಲ್ಲಿಯೂ, ನಿಮಗೆ ತಿಳಿಯದ ವೃತ್ತಾಂತವಿಲ್ಲ! ಆದುದರಿಂದ ಈಗ ಪಾಂಡವರು ಏನು ಮಾಡುತ್ತಿರುವರೆಂಬುದನ್ನು ತಿಳಿಸಬೇಕು” ಎಂದನು. ಆದಕಾನಾರದನು ಮುಗುಳ್ಳಗೆಯಿಂದ ಕೃಷ್ಣನನ್ನು ಕುರಿತು. “ಕೃಷ್ಣಾ! ಇದೀಗ ಚೆನ್ನಾಯಿತು? ನೀನು ಪಾಂಡವರ ವೃತ್ತಾಂತವನ್ನು ನನ್ನಿಂದಲೇ ಕೇಳಿತಿಳಿಯಬೇಕಲ್ಲವೆ? ಸಕಲಭೂತಗಳಲ್ಲಿಯೂ ಅಂತರಾತ್ಮನಾಗಿ ಸರ್ವಜ್ಞತ್ವಾದಿಗುಣಗಳಿಂದ ಕೂಡಿದ ನೀನು, ಪ್ರಪಂಚವ್ಯಾಪಾರವನ್ನು ಬೇರೊಬ್ಬರಿಂದ ಕೇಳಿ ತಿಳಿಯಬೇಕೆ? ಸೃಷ್ಟಿಕರ್ತನಾದ ಬ್ರಹ್ಮನನ್ನೂ ನಿಜಮಾಯೆಯಿಂದ ಮೋಹಗೊಳಿಸತಕ್ಕ ನೀನು, ಲೋಕವ್ಯಾಪಾರವನ್ನೇ ತಿಳಿಯದವನಂತೆ ನನ್ನನ್ನು ಪ್ರಶ್ನೆಮಾಡುವುದೂಕೂಡ, ನಮ್ಮಂತವರನ್ನು ಮೋಹಗೊಳಿಸತಕ್ಕ ಒಂದು ಮಾಯೆಯೆಂದೆಣಿಸಬೇಕಾಗಿದೆ. ಬೂದಿಮುಚ್ಚಿದಕೆಂಡದಂತೆ ನಿನ್ನ ಶಕ್ತಿಯನ್ನು ಹೊರಕ್ಕೆ ಕಾಣಿಸದೆ, ನಮ್ಮಂತವರನ್ನು ಮೋಹಗೊಳಿಸುವುದಕ್ಕಾಗಿ ಈ ಪ್ರಶ್ನೆಗಳನ್ನು ಕೇಳುವೆ. ಮಾಯಾನಾಟಕಸೂತ್ರಧಾರಿಯಾದ ನಿನ್ನ ವಿಷಯದಲ್ಲಿ ಇದೇನೂ ನನಗೆ ಅಶ್ಚರ್ಯಕರವಾಗಿ ತೋರುವುದಿಲ್ಲ. ನಿನ್ನ ಮಾಯೆಯು ಎಂತವರಿಗೂ ದುರತಿಕ್ರಮವಾದುದು. ನೀನು ನಿನ್ನ ಮಾಯೆಯಿಂದಲೇ ಈ ಪ್ರಪಂಚದ ಸೃಷ್ಟಿಸ್ಥಿತಿ ಸಂಹಾರಗಳೆಲ್ಲವನ್ನೂ ನಡೆಸತಕ್ಕವನು. ನಿನ್ನ ಸಂಕಲ್ಪವನ್ನು ಲೋಕದಲ್ಲಿ ಬೇರೆ ಯಾವನೂ ಹೀಗೆಂದು ತಿಳಿಯಲಾರನು? ಹೀಗೆ ಯಾರಿಗೂ ಅಗೋಚರವಾದ ಮನಸ್ಸಂಕಲ್ಪವುಳ್ಳವನಾಗಿಯೂ, ಸರ್ವವಿಷ್ಣುಸ್ವರೂಪನಾಗಿಯೂ ಇರುವ ನಿನ್ನನ್ನು,

ಇದೋ! ಈ ನಮಸ್ಕಾರವೊಂದು ಹೊರತು ನಾನು ಬೇರೆಯಾವ ಉಪಾಯ ದಿಂದಲೂ ತೃಪ್ತಿಪಡಿಸಲಾರೆನು. ಸಂಸಾರದಲ್ಲಿ ಬಿದ್ದು, ಕೇವಲದುಃಖಪ್ರಚುರವಾದ ಮನುಷ್ಯಶರೀರದಿಂದ ಬಿಡುಗಡೆಹೊಂದುವುದಕ್ಕೆ ತಕ್ಕ ಉಪಾಯವನ್ನು ಕಾಣದೆ ಕಳವಳಿಸುತ್ತಿರುವ ಜೀವಿಗಳಿಗೆ, ನಿನ್ನ ಕೀರ್ತಿಯೇ ಆ ಆಜ್ಞಾನಾಂಧ ಕಾರವನ್ನು ನೀಗಿಸತಕ್ಕ ದೀಪದಂತಿರುವುದು. ಹೀಗೆ ಲೀಲಾರ್ಥವಾಗಿ ಕೈಕೊಂಡ ಅವತಾರಗಳಿಂದ ಜ್ಞಾನಪ್ರಕಾಶವನ್ನುಂಟುಮಾಡತಕ್ಕ ನಿನ್ನನ್ನು ನಾನು ಶರಣು ಹೊಂದಿರುವೆನು ನಮ್ಮಂತಹ ಚೇತನರೆಲ್ಲರಿಗೂ ನೀನೇ ಸಕಲವಿಧದಲ್ಲಿಯೂ ಜ್ಞಾನೋಪದೇಶಕನೆಂಬುದನ್ನು ನಾನು ಬಲ್ಲವನಾಗಿದ್ದರೂ, ಈಗ ನೀನು, ಮನುಷ್ಯ ಲೀಲೆಯನ್ನನುಕರಿಸುತ್ತ, ಏನೂ ತಿಳಿಯದವನಂತೆ ನನ್ನನ್ನು ಪ್ರಶ್ನೆಮಾಡಿದ ಮೇಲೆ ನಾನು ನನಗೆ ತಿಳಿದ ವಿಚಾರವನ್ನು ನಿನ್ನ ಮುಂದೆ ವಿಜ್ಞಾಪಿಸದೆ ತೀರದು! ಹೇಳುವೆನು ಕೇಳು! ನಿನ್ನ ಸೋದರತ್ತೆಯ ಮಗನಾಗಿಯೂ, ನಿನಗೆ ಭಕ್ತ ನಾಗಿಯೂ ಇರುವ ಧರ್ಮರಾಜನು, ಬ್ರಹ್ಮಲೋಕವ್ರಾಪ್ತಿಗಾಗಿ ರಾಜಸೂಯ ವೆಂಬ ಯಾಗದಿಂದ ನಿನ್ನನ್ನೇ ಆರಾಧಿಸತೊಡಗಿರುವನು. ನೀನು ಅದನ್ನನು ಮೋದಿಸಬೇಕು. ಪ್ರಖ್ಯಾತರಾದ ಅನೇಕರಾಜಾಧಿರಾಜರು ಅದನ್ನು ನೋಡುವು ದಕ್ಕಾಗಿ ಬಂದು ಸೇರುವರು. ನೀನೂ ಅಲ್ಲಿಗೆ ಬಂದು, ನಿನ್ನ ಸಾನ್ನಿಧ್ಯದಿಂದ ಆ ಯಾಗವನ್ನು ಸಫಲಗೊಳಿಸದೇಕು ಕೇವಲಪತಿತರಾಗಿದ್ದವರೂಕೂಡ, ಕಾಮ ಕ್ರೋಧಾದಿಗಳಿಂದಲಾದರೂ, ನಿನ್ನನ್ನು ಸ್ಮರಿಸಿದರೆ, ಅಥವಾ ನಿನ್ನ ನಾಮ ವನ್ನು ಚ್ಚರಿಸಿದರೆ, ಪಾಪವಿಮುಕ್ತರಾಗಿ ದೇಹಾವಸಾನದಲ್ಲಿ ನಿನ್ನನ್ನು ಸೇರುವರು. ಹೀಗಿರುವಾಗ, ಬ್ರಹ್ಮರೂಪನಾದ ನಿನ್ನನ್ನು ಪ್ರತ್ಯಕ್ಷವಾಗಿ ನೋಡುವಂತಾದರೆ ಅವರ ಭಾಗ್ಯವನ್ನು ಹೇಳಬೇಕಾದುವೇನು? ಓ! ಭುವನಮಂಗಳಾ! ನಿನ್ನ ಕೀರ್ತಿಯು ಸ್ವರ್ಗ ಮರ್ತ್ಯ ಪಾತಾಳಗಳೆಂಬ ಮೂರುಲೋಕಗಳಿಗೂ ಮೇಲುಕಟ್ಟಿ ನಂತೆ ಭೂಷಣವಾಗಿರುವುದು. ನಿನ್ನ ಪಾದಜಲವು ಆ ಮೂರು ಲೋಕಗಳ ಗಲ್ಲಿಯೂ ಕ್ರಮವಾಗಿ ಮಂದಾಕಿನಿಯೆಂದೂ, ಗಂಗೆಯೆಂದೂ, ಭೋಗವತಿಯೆಂದೂ ಹಸರುಗೊಂಡು, ಆ ತ್ರೈಲೋಕ್ಯವನ್ನೂ ಪಾವನಮಾಡುತ್ತಿರುವುದು. ಆದುದರಿಂದ ನೀನು ಆ ಧರ್ಮರಾಜನಯಾಗಸಭೆಗೆ ಬಂದು ಅವನನ್ನು ಕೃತಾರ್ಥನನ್ನಾಗಿ ಮಾಡಬೇಕು” ಎಂದನು.

ಹೀಗೆ ನಾರದನು ಧರ್ಮರಾಜನ ರಾಜಸೂಯಯಾಗಕ್ಕಾಗಿ ಹೊರಡಬೇಕೆಂದು ಕೃಷ್ಣನನ್ನು ನಿರ್ಬಂಧಿಸುತ್ತಿರುವಷ್ಟರಲ್ಲಿ, ಅಲ್ಲಿದ್ದಕೆಲವು ಯಾದವನೀರರು, “ ಈಗ

ಜರಾಸಂಧನಮೇಲೆ ಯುದ್ಧಕ್ಕೆ ಹೊರಡಬೇಕಾದುದೇ ನಮಗೆ ಪ್ರಧಾನಕಾರ್ಯವೇ ಹೊರತು, ಧರ್ಮರಾಜನ ರಾಜಸೂಯಯಾಗಕ್ಕೆ ಹೋಗುವುದು ಕಾಲೋಚಿತವಲ್ಲ” ವೆಂದು ವೀರವಾದಿಗಳನ್ನು ಮಾಡುತ್ತ ಗುಸುಗುಟ್ಟುತ್ತಿದ್ದರು. ಅದನ್ನು ನೋಡಿ ಕೃಷ್ಣನು, ತನ್ನ ಮಂತ್ರಿವರ್ಮನಾದ ಉದ್ಧವನನ್ನು ಕುರಿತು ಮೃದುವಾಕ್ಯದಿಂದ “ಉದ್ಧವಾ! ಈ ವಿಚಾರದಲ್ಲಿ ನಿನ್ನ ಅಭಿಪ್ರಾಯವೇನು ಹೇಳು! ನೀನು ನಮಗೆ ನೇತ್ರ ಪ್ರಾಯನು. ಕಾಲೋಚಿತವಾದ ಮಂತ್ರಾಲೋಚನೆಯನ್ನು ಬಲ್ಲವನು. ಮತ್ತು ನಮಗೆ ಸರ್ವವಿಧದಲ್ಲಿಯೂ ಹಿತವನ್ನು ಯೋಚಿಸತಕ್ಕವನು. ಆದುದರಿಂದ ನಿನ್ನ ಅಭಿಪ್ರಾಯದಂತೆ ನಡೆಯುವುದಕ್ಕೆ ನಾನು ಸಿದ್ಧನಾಗಿರುವೆನು. ಈಗ ನಾವು ನೋಡಲು ಜರಾಸಂಧನಮೇಲೆ ಯುದ್ಧಕ್ಕೆ ಹೊರಡುವುದು ಯುಕ್ತವೆ? ಅಥವಾ ನಾರದಾಜ್ಞೆಯಂತೆ ಯುಧಿಷ್ಠಿರನ ರಾಜಸೂಯಯಾಗಕ್ಕೆ ಹೋಗಬೇಕಾದುದು ಯುಕ್ತವೆ? ನಿನ್ನ ಉದ್ದೇಶವನ್ನು ತಿಳಿಸು” ಎಂದನು. ಕೃಷ್ಣನು ತಾನೇ ಸರ್ವಜ್ಞನಾಗಿದ್ದರೂ, ಏನೂ ತಿಳಿಯದವನಂತೆ ತನ್ನನ್ನು ಪ್ರಶ್ನೆ ಮಾಡಲು ಉದ್ಧವನು ತನ್ನ ಪ್ರಭುವಾದ ಕೃಷ್ಣನ ಅಜ್ಞೆಯನ್ನು ಶಿರಸಾಪಹಿಸಬೇಕಾದುದು ತನ್ನ ಕರ್ತವ್ಯವೆಂದು ಹೀಗೆಂದು ಹೇಳುವನು.

ಇದು ಎಪ್ಪತ್ತನೆಯ ಅಧ್ಯಾಯವು.

—\*— ಧರ್ಮರಾಜನ ರಾಜಸೂಯಯಾಗಕ್ಕೆ ಕೃಷ್ಣನ ಪ್ರಯಾಣವು. —\*—

ಉದ್ಧವನು ಇಂಗಿತಜ್ಞನಾದುದರಿಂದ, ಕೃಷ್ಣನ ಮನೋಭಿಪ್ರಾಯವನ್ನೂ ಸಭಿಕರು ಜರಾಸಂಧ ವಧಾರ್ಥವಾಗಿಯೇ ಹೋಗಬೇಕೆಂದು ಹೇಳಿದುದನ್ನೂ, ಪರ್ಯಾಲೋಚಿಸಿ ಕೃಷ್ಣನ ಅಭಿಪ್ರಾಯವನ್ನೇ ಸ್ಫುರಿಕರಿಸುವಂತೆ ಹೀಗೆಂದು ಹೇಳುವನು. “ಓ ಪ್ರಭೂ! ಈಗ ನೀನು ನಿನ್ನ ಆತ್ಮೀಯ ಮಗನಾದ ಧರ್ಮರಾಜನ ರಾಜಸೂಯಯಾಗಕ್ಕೆ ಹೋಗಿ, ಅವನಿಗೆ ತಕ್ಕ ಸಹಾಯವನ್ನು ಮಾಡಬೇಕಾದುದು ನಿನಗೆ ಅವಶ್ಯಕತೆವೆ? ಅದರಂತೆಯೇ ಇತ್ತಲಾಗಿ ನಿನ್ನಲ್ಲಿ ಶರಣಾರ್ಥಿಗಳಾದ ರಾಜರನ್ನು ರಕ್ಷಿಸುವುದಕ್ಕಾಗಿ ಜರಾಸಂಧನಮೇಲೆ ದಂಡೆತ್ತಬೇಕಾದುದೂ ಅವಶ್ಯವೇ? ಈ ಎರಡು ಕಾರ್ಯಗಳಲ್ಲಿ ಯಾವುದನ್ನೂ ನಾವು ಉಪೇಕ್ಷಿಸುವುದಕ್ಕಿಲ್ಲ! ಆದರೆ ಈಗ ಯುಧಿಷ್ಠಿರನು, ನೋಡಲು ದಿಗ್ವಿಜಯವನ್ನು ಮಾಡಿದವೇಲಿಯೇ ರಾಜಸೂಯವನ್ನು ನಡೆಸಬೇಕಾಗಿರುವುದು. ಆದುದರಿಂದ ಆ



ದಿಗ್ವಿಜಯದಲ್ಲಿ ನೀನು ಅವನಿಗೆ ಸಹಾಯಮಾಡುವ ನೆವದಿಂದಲೇ ಜರಾಸಂಧನನ್ನು ನಿಗ್ರಹಿಸಿ, ಅವನಲ್ಲಿ ಸೆರೆಸಿಕ್ಕಿರುವ ರಾಜರನ್ನು ಬಿಡಿಸುವ ಸಂಭವವು ಘಟಿಸಿದರೂ ಘಟಿಸಬಹುದು ಆದುದರಿಂದ ನಾವು ಮೊದಲು ಧರ್ಮರಾಜನ ಸಹಾಯಕ್ಕಾಗಿ ಇಂದ್ರಪ್ರಸ್ಥಕ್ಕೆ ಹೋಗುವುದೇ ಉಚಿತವೆಂದು ತೋರುವುದು. ಆಲ್ಲಿ ಹೋಗಿ ಧರ್ಮ ರಾಜನ ಅನುಮತಿಯನ್ನು ಪಡೆದು, ಅವನಿಗಾಗಿಯೇ ಜರಾಸಂಧನನ್ನು ನಿಗ್ರಹಿಸ ಬಹುದಲ್ಲವೆ? ಹೀಗೆ ನಾವು ಈಗ ಇಂದ್ರಪ್ರಸ್ಥಕ್ಕೆ ಹೋಗುವುದರಿಂದ, ನಮ್ಮ ಎರಡು ಕಾರ್ಯಗಳಿಗೂ ಅನುಕೂಲವಾಗುವುದು. ಕೃಷ್ಣಾ ! ಈ ನೆವದಿಂದಲೇ ನೀನು ನಿನ್ನಲ್ಲಿ ಶರಣಾಗತರಾದ ರಾಜರನ್ನು ರಕ್ಷಿಸಿ, ಅಪಾರಕೀರ್ತಿಗೆ ಪಾತ್ರನಾಗ ಬಹುದು ನಮ್ಮ ಯಾದವರೆಲ್ಲರೂ ಹಿಂದುಮುಂದುಯೋಚಿಸದೆ ಆತುರದಿಂದ ಜರಾ ಸಂಧನಮೇಲೆ ದಂಡೆತ್ತಿ ಹೊರಡಬೇಕೆಂದು ಹೇಳುತ್ತಿರುವರೆಹೊರತು, ಅವನ ಬಲ ವೆಂತದೆಂಬುದನ್ನು ಯೋಚಿಸಿದಹಾಗೆ ತೋರಲಿಲ್ಲ. ಅವನು ಹತ್ತು ಸಾವಿರ ಆನೆಗಳ ಬಲವುಳ್ಳವನು. ಅವನನ್ನು ನಿಗ್ರಹಿಸುವುದು ಸುಲಭಸಾಧ್ಯವಲ್ಲ. ಮಹಾಬಲಾಢ್ಯ ನಾದ ಭೀಮಸೇನನೊಬ್ಬನು ಹೊರತು ಬೇರೊಬ್ಬರೂ ಅವನಿಗಿದಿರಾಗಿ ನಿಲ್ಲುವವ ರಿಲ್ಲ. ಅವನನ್ನು ದ್ವಂದ್ವಯುದ್ಧದಿಂದಲದೆ ಬೇರೆವಿಧದಿಂದ ಜಯಿಸುವುದೂ ಸಾಧ್ಯವಿಲ್ಲ. ನೂರಾರು ಅಕ್ಷೋಹಿಣೀ ಸೈನ್ಯಗಳನ್ನು ಸೇರಿಸಿಕೊಂಡು ಹೋದರೂ ಅವನನ್ನು ಜಯಿಸಲಾರವು. ಆಪರಿಮಿತವಾದ ಸೇನಾಬಲವುಳ್ಳ ಆತನು, ತಾನೊ ಬ್ಬನೇ ಭೀಮನೊಡನೆ ದ್ವಂದ್ವಯುದ್ಧಕ್ಕೆ ನಿಲ್ಲುವನೆ? ಎಂದರೆ, ಅದಕ್ಕೊಂದು ಪಾಯವನ್ನೂ ಹೇಳುವೆನು ಕೇಳು. ಆ ಜರಾಸಂಧನು ಬ್ರಾಹ್ಮಣಭಕ್ತಿಯುಳ್ಳ ವನು. ಬ್ರಾಹ್ಮಣರು ತನ್ನಲ್ಲಿ ಅರ್ಥಿಗಳಾಗಿ ಬಂದು ಯಾಚಿಸಿದಪಕ್ಷದಲ್ಲಿ, ಆತನು ಎಂದಿಗೂ ತಿರಸ್ಕರಿಸಲಾರನು. ಭೀಮನು ಬ್ರಾಹ್ಮಣವೇಷದಿಂದ ಹೋಗಿ ಅವನಲ್ಲಿ ಯುದ್ಧಭಿಕ್ಷೆಯನ್ನು ಯಾಚಿಸಿದಪಕ್ಷದಲ್ಲಿ, ಅವನು ನಿಸ್ಸಂದೇಹವಾಗಿ ಸಮ್ಮತಿಸುವನು. ಆಗ ಭೀಮನ ಕೈಯಿಂದ ಜರಾಸಂಧನಿಗೆ ಮರಣವೇ ನಿಶ್ಚಯವು. ನಿನ್ನ ಕಣ್ಣಿಗಿದಿರಾಗಿಯೇ ಭೀಮನು ಆತನನ್ನು ಕೊಲ್ಲುವನು. ಕೃಷ್ಣಾ ! ನೀನಾದರೋ ಈ ಜಗತ್ತಿನ ಉತ್ಪತ್ತಿಲಯಗಳೆರಡಕ್ಕೂ ಕಾರಣನು ಸರ್ವನಿ ಯಾಮಕನು. ನೀನು ಪ್ರಾಕೃತರೂಪವಿಲ್ಲದವನು. ನೀನೇ ಕಾಲಶರೀರಕನಾಗಿ ಈ ಪ್ರಪಂಚದ ಸೃಷ್ಟಿಸ್ಥಿತಿಲಯಗಳನ್ನು ನಡೆಸುವೆ. ಬ್ರಹ್ಮರುದ್ರರಿಬ್ಬರೂ ಸೃಷ್ಟಿ ಸಂಹಾರಗಳಿಗೆ ಕಾರಣರೆಂಬುದು ನಿಮಿತ್ತಮಾತ್ರವೇ ಹೊರತು, ನಿನ್ನ ಅಂಶ ದಿಂದಲೇ ಅವರು ಆಯಾಕಾರ್ಯಗಳನ್ನು ನಡೆಸಬಲ್ಲರು. ಹಿಂದೆ ನೀನು ಶಂಖ ಹೊಡೆನನ್ನು ಕೊಂದು, ಅವನ ಸೆರೆಯಲ್ಲಿ ಸಿಕ್ಕಿದ ಗೋಪಿಯರನ್ನು ಬಿಡಿಸಿದೆ !

ಅದಕ್ಕೆ ಹಿಂದಿನ ಅವತಾರಗಳಲ್ಲಿಯೂ, ಒಮ್ಮೆ ಮೊಸಳೆಯಬಾಯಿಗೆ ಸಿಕ್ಕಿ ಬಿದ್ದ ಗಜೇಂದ್ರನನ್ನು ರಕ್ಷಿಸಿದ ಮತ್ತೊಮ್ಮೆ ರಾವಣನಸೆರೆಯಲ್ಲಿ ಸಿಕ್ಕಿದ ಸೀತಾದೇವಿಯನ್ನು ಸೆರೆಯಿಂದ ಬಿಡಿಸಿದ. ಈ ಅವತಾರದಲ್ಲಿಯೂ ನೀನು ಹುಟ್ಟಿದ್ದೊಡನೆಯೇ, ಕಂಸನ ಸೆರೆಯಲ್ಲಿ ಸಿಕ್ಕಿದ್ದ ನಿನ್ನ ತಾಯಿತಂದೆಗಳನ್ನು ಬಿಡಿಸಿದೆ. ಹೀಗೆ ಅಶ್ವಿತ್ಯ ಬಂಧವಿಮೋಚನರೂಪವಾದ ನಿನ್ನ ಕೀರ್ತಿಯು, ಈಗಲೂ ಅಲ್ಲಲ್ಲಿ ಕೊಂಡಾಡಲ್ಪಡುವಂತೆ, ಪ್ರಕೃತದಲ್ಲಿ ಜರಾಸಂಧನ ಸೆರೆಯಿಂದ ವಿಮುಕ್ತರಾಗುವ ರಾಜಪತ್ನಿಯರೂಕೂಡ ಮನೆಮನೆಗಳಲ್ಲಿ ನಿನ್ನ ಕೀರ್ತಿಯನ್ನು ಅವನರತವೂ ಕೊಂಡಾಡುವರು ಅದುದರಿಂದ ಓ ಕೃಷ್ಣಾ ! ಈಗ ನೀನು ರಾಜಸೂಯಯಾಗಕ್ಕೆ ಹೋಗುವುದರಿಂದ, ಅಲ್ಲಿ ಭೀಮನ ಕೈಯಿಂದ ಜರಾಸಂಧನನ್ನು ಕೊಲ್ಲಿಸಬಹುದು. ಅದು ಜರಾಸಂಧನ ವಧದಲ್ಲಿಮಾತ್ರವೇ ಮುಗಿಯುವಹಾಗಿಲ್ಲ ಇದರಿಂದ ಇನ್ನೂ ಅನೇಕ ಪ್ರಯೋಜನಗಳುಂಟು ಇದೇನೆಂದಿಂದ ನಿನ್ನ ವೈರಿಯಾದ ಶಿಶುಪಾಲಾದಿಗಳೂ ನಿನ್ನನ್ನಿ ದಿರಿಸಿ ನಿನ್ನಿಂದ ಹತರಾಗಬಹುದು. ಧರ್ಮರಾಜನ ಯಾಗದಲ್ಲಿ ನಿನಗಿತಕ್ಕ ಅಕ್ಕರೆಯನ್ನೂ ತೋರಿಸಿದಂತಾಗುವುದು. ಅದುದರಿಂದ ನೀನು ಮೊದಲು ಇಂದ್ರಪ್ರಸ್ಥಕ್ಕೆ ಹೊರಡುವುದೇ ಉಚಿತವು” ಎಂದನು. ಹೀಗೆ ಉಭಯಪಕ್ಷಕ್ಕೂ ಅನುಕೂಲಿಸುವಂತೆ ಹೇಳಿದ ಉದ್ಧವನವಾಕ್ಯವನ್ನು ಕೇಳಿ, ಕೃಷ್ಣನೂ, ಬಲರಾಮನೂ, ನಾರದನೂ, ಯದುವೃದ್ಧರೂ ಅದನ್ನು ಮನಃಪೂರ್ವಕವಾಗಿ ಅನುಮೋದಿಸಿದರು. ಒಡನೆಯೇ ಕೃಷ್ಣನು ಗುರುಗಳಿಗೂ, ವೃದ್ಧರಿಗೂ ನಮಸ್ಕರಿಸಿ, ಅವರ ಅನುಮತಿಯನ್ನು ಪಡೆದು, ತನ್ನ ಭೃತ್ಯರಾದ ದಾರುಕ ಜೈತ್ರರಿಗೆ ಪ್ರಯಾಣಸನ್ನದ್ಧರಾಗುವಂತೆ ಆಜ್ಞಾಪಿಸಿದನು. ಮತ್ತು ತನ್ನ ಅಂತಃಪುರಸ್ತ್ರೀಯರನ್ನೂ, ಮಕ್ಕಳನ್ನೂ, ತಮ್ಮ ತಮ್ಮ ಪರಿವಾರಗಳೊಡನೆ ಇಂದ್ರಪ್ರಸ್ಥಕ್ಕೆ ಹೊರಡುವಂತೆ ಆಜ್ಞಾಪಿಸಿದನು. ಯದುರಾಜನಾದ ಉಗ್ರಸೇನನ, ಮತ್ತು ಬಲರಾಮನಅನುಜ್ಞೆಯನ್ನು ಪಡೆದು, ಗರುಡಧ್ವಜದಿಂದಲಂಕೃತವಾದ ತನ್ನ ರಥವನ್ನೇರಿದನು. ರಥ, ಗಜ, ತುರಗ, ಪದಾತಿಗಳೊಡನೆ ಚತುರಂಗಸೈನ್ಯವೂ ಅವನಹಿಂದೆ ಮೊರಟಿತು. ಶಂಖ, ಭೇರಿ, ಮೃದಂಗ, ಗೋಮುಖ ಮೊದಲಾದ ವಾದ್ಯಗಳೆಲ್ಲವೂ ಮೊಳಗುತ್ತಿದ್ದುವು. ರುಕ್ಮಿಣಿ ಮೊದಲಾದ ಅಂತಃಪುರಸ್ತ್ರೀಯರೆಲ್ಲರೂ ತಮ್ಮ ತಮ್ಮ ಮಕ್ಕಳೊಡನೆ, ಗಂಧವೃಷ್ಣವಸ್ತ್ರಾಭರಣಾದಿಗಳಿಂದ ಅಲಂಕೃತರಾಗಿ, ಚಿನ್ನದ ಪಲ್ಲಕ್ಕಿಗಳ ಮೇಲೆಯೂ, ರಥಗಳಮೇಲೆಯೂ, ಕುದುರೆಗಳಮೇಲೆಯೂ ಏರಿ, ಕೃಷ್ಣನನ್ನು ಹಿಂಬಾಲಿಸಿದರು. ವೀರಭಟರು ಖಡ್ಗವಾಣಿಗಳಾಗಿ ಅಸ್ತ್ರೀಯರಿಗೆ ಬೆಂಗಾವಲಾಗಿ ಬರುತ್ತಿದ್ದರು. ಇವರಹಿಂದೆ ವಾರಸ್ತ್ರೀಯರೂ ಗೌಡಿಯರೂ,

ತಮತಮಗೆ ಯೋಗ್ಯವಾದ ಅಲಂಕಾರಗಳನ್ನು ಧರಿಸಿ ಹೊರಟರು. ಇವರೆಲ್ಲರೂ ಎತ್ತು, ಕುದುರೆ, ಎಮ್ಮೆ, ಒಂಟೆ, ಬಂಡಿ, ಆನೆ, ಮನುಷ್ಯರು ಮೊದಲಾದ ವಾಹನಗಳಲ್ಲಿ ಹಾಸಿಗೆ, ಹೊದ್ದಿಕೆ, ಕಂಬಳಿ, ಹುಲ್ಲಿನ ಕಡಿಕೆ, ಗುಡಾರ ಮೊದಲಾದ ಸಾಮಗ್ರಿಗಳನ್ನೂ ಸಾಗಿಸಿಕೊಂಡು ಬರುತ್ತಿದ್ದರು. ಕೃಷ್ಣನನ್ನು ಹಿಂಬಾಲಿಸಿ ಬರುತ್ತಿದ್ದ ಸೈನ್ಯವು, ಭತ್ತಚಾಸುರ ಧ್ವಜಗಳಿಂದಲೂ, ನಾನಾಯುಧಗಳಿಂದಲೂ, ಅಭರಣಗಳಿಂದಲೂ ಕವಚಾದಿಗಳಿಂದಲೂ ಅಶೂರಶೋಭೆಯನ್ನು ಬೀರುತ್ತ, ಮಹಾಧ್ವನಿಯೊಡನೆ ಹೊರಟುಬರುವಾಗ, ತಿಮಿಂಗಿಲಾದಿ ಜಲಜಂತುಗಳಿಂದಲೂ, ದೊಡ್ಡ ಅಲೆಗಳಿಂದಲೂ ಕೂಡಿ ಸೂರ್ಯಕಿರಣಸಂಬಂಧದಿಂದ ಹೊಳೆಯುತ್ತಿರುವ ಮಹಾಸಮುದ್ರದಂತೆ ತೋರುತ್ತಿತ್ತು. ಹೀಗೆ ಪ್ರಯಾಣಿಸುತ್ತಿದ್ದಾಗ ಹೊರಟ ಕೃಷ್ಣನ ಮನೋನಿಶ್ಚಯವನ್ನು ತಿಳಿದುಕೊಂಡು ನಾರದನು, ಆತನ ದರ್ಶನ ದಿಂದುಟಾದ ಅನಂದದಿಂದುಕ್ಕುತ್ತ, ಆತನ ಅನುಜ್ಞೆಯನ್ನು ಪಡೆದು, ಅವನಿಂದ ಸತ್ಯತನಾಗಿ ಕೈಮುಗಿದು ಆಕಾಶವಾರ್ಗದಿಂದ ಹೋರಟುಹೋದನು. ಆ ಮೇಲೆ ಕೃಷ್ಣನು ಇತ್ತಲಾಗಿ ತನ್ನ ಅಜ್ಞೆಯನ್ನು ನಿರೀಕ್ಷಿಸುತ್ತಿದ್ದ ರಾಜದೂತನನ್ನು ನೋಡಿ “ಓ! ದೂತಾ! ಇನ್ನು ನೀನು ಹೊರಡು! ನಿನಗೆ ಮಂಗಳವಾಗಲಿ! ನಿನ್ನ ರಾಜರಿಗೆ ನಾನು ಅಭಯವನ್ನು ಕೊಟ್ಟಿರುವುದಾಗಿ ತಿಳಿಸು! ಶೀಘ್ರದಲ್ಲಿಯೇ ನಾನು ಜರಾಸಂಧನನ್ನು ಸಂಹರಿಸುವುದಾಗಿಯೂ ಅವರಿಗೆಹೇಳು!” ಎಂದನು. ಅದರಂತೆಯೇ ದೂತನು ಅಲ್ಲಿಂದ ಹೊರಟುಬಂದು, ನಡೆದ ಸಂಗತಿಗಳನ್ನೆಲ್ಲಾ ರಾಜರಿಗೆ ತಿಳಿಸಿದನು. ಅವರೆಲ್ಲರೂ ಆ ಮಾತನ್ನು ಕೇಳಿ ಸಂತುಷ್ಟರಾಗಿ ಕೃಷ್ಣನು ಯಾವಾಗ ತಮಗೆ ಸಂದರ್ಶನವನ್ನು ಕೊಟ್ಟು ತಮ್ಮನ್ನು ಸೆರೆಯಿಂದ ಬಿಡಿಸುವನೋ ಎಂದು ಕಾಲನಿರೀಕ್ಷಣೆಯಲ್ಲಿರುತ್ತಿದ್ದನು. ಇತ್ತಲಾಗಿ ಕೃಷ್ಣನು ಇಂದ್ರಪ್ರಸ್ಥವನ್ನು ಕುರಿತು ಪ್ರಯಾಣವನ್ನು ಬೆಳೆಸಿ, ಕ್ರಮವಾಗಿ, ಅನರ್ತ, ಸೌವೀರ, ಕುರು, ವಿನಶನ, ಮೊದಲಾದ ದೇಶಗಳ ಮಾರ್ಗವಾಗಿ. ನಡುನಡುವೆ ಅನೇಕಪರ್ವತಗಳನ್ನೂ, ನದಿಗಳನ್ನೂ, ಬೇಡರ ಹಳ್ಳಿಗಳನ್ನೂ, ದೃಷದ್ವತೀ, ಸರಸ್ವತೀ ನದಿಗಳನ್ನೂ, ದಾಟಿ, ಪಾಂಚಾಲ ಮತ್ಸ್ಯದೇಶಗಳಮಾರ್ಗವಾಗಿ ಇಂದ್ರಪ್ರಸ್ಥಪುರದ ಎಲೆಗೆ ಬಂದು ಸೇರಿನು. ಇಷ್ಟರಲ್ಲಿಯೇ ಅತ್ತಲಾಗಿ ಧರ್ಮರಾಜನಿಗೆ ಈ ವೃತ್ತಾಂತವು ತಿಳಿದುಬಂದಿತು ಮಹಾಯೋಗಿಗಳಿಗಲ್ಲದೆ ಇತರಸಾಮಾನ್ಯಮನುಷ್ಯರಿಗೆ ದುರ್ಲಭದರ್ಶನನಾದ ಆ ಕೃಷ್ಣನನ್ನು ನೋಡಬೇಕೆಂಬ ಆತುರದಿಂದ, ಅಜಾತಶತ್ರುವು, ತನ್ನ ಇಷ್ಟಮಿತ್ರ, ಪುರೋಹಿತಾದಿಗಳನ್ನೂ ಸಂಗಡ ಕರೆದುಕೊಂಡು, ಗೀತವಾದ್ಯಘೋಷದೊಡನೆಯೂ,

ವೇದಘೋಷದೊಡನೆಯೂ ಕೃಷ್ಣನನ್ನು ಇದಿರುಗೊಂಡು ಕರೆತರುವುಕ್ಕಾಗಿ, ಪ್ರಾಣವನ್ನಿದಿರುಗೊಳ್ಳುವುದಕ್ಕಾಗಿ, ಹೋಗುವ ಪಂಚೇಂದ್ರಿಯಗಳಂತೆ ತನ್ನ ತಮ್ಮಂದಿರೊಡನೆ ಉಲ್ಲಾಸದಿಂದ ಹೊರಟನು. ಬಹುಕಾಲದಿಂದ ಕಾಣದಿದ್ದ ಕೃಷ್ಣನನ್ನು ಕಂಡೊಡನೆ, ಸಂತೋಷಪರವಶನಾಗಿ, ಎರಡು ತೋಳುಗಳನ್ನೂ ನೀಡಿ, ಬಾರಿಬಾರಿಗೂ ಅವನನ್ನು ಆಲಿಂಗಿಸಿಕೊಂಡನು. ಸಾಕ್ಷಾತ್ಪ್ರೀತಿಯಿಗೇ ನಿವಾಸ ಭೂತನಾದ ಆಕೃಷ್ಣನದೇಹಸ್ಪರ್ಶದಿಂದ ಆಗಲೇ ತನ್ನ ಜನ್ಮವು ಪವಿತ್ರವಾಯಿತೆಂದು ತಿಳಿದುಕೊಂಡನು. ಅವನಕಣ್ಣುಗಳಲ್ಲಿ ಆನಂದಬಾಷ್ಪವು ತುಳುಕುತುತ್ತು. ಅವನ ದೇಹವೆಲ್ಲವೂ ಪುಳಕಿತವಾಯಿತು. ಅವನಿಗೆ ಆಗಿನ ಆನಂದಾತಿಶಯದಿಂದ ಈ ಲೋಕವ್ಯಾಪಾರವೇ ಮರೆತುಹೋಗುವಂತಾಯಿತು. ಭೀಮಾರ್ಜುನನಕುಲ ಸಹದೇವರುಕ್ರಮವಾಗಿ ಮುಂದೆ ಬಂದು, ಕೃಷ್ಣನನ್ನಾಲಿಂಗಿಸಿ, ಕಣ್ಣುಗಳಲ್ಲಿ ಆನಂದಬಾಷ್ಪವನ್ನು ಸುರಿಸುತ್ತಿದ್ದರು. ಆಗ ಕೃಷ್ಣನು, ಯುಧಿಷ್ಠಿರನಿಗೂ, ಭೀಮನಿಗೂ ಭಕ್ತಿಯಿಂದ ಪಾದವಂದನವನನ್ನು ಮಾಡಿ, ಅರ್ಜುನನನ್ನು ಪ್ರೀತಿಯಿಂದಾಲಿಂಗಿಸಿಕೊಂಡನು. ತನಗೆ ನಮಸ್ಕರಿಸಿದ ನಕುಲಸಹದೇವರನ್ನು ಮನ್ನಿಸಿ ಆಶೀರ್ವದಿಸಿದನು. ಆ ಮೇಲೆ ಧರ್ಮರಾಜನೊಡನೆ ಬಂದಿದ್ದ ಬ್ರಾಹ್ಮಣರನ್ನೂ, ಕುಲವೃದ್ಧರನ್ನೂ, ಯಥಾಯೋಗ್ಯವಾಗಿ ನಮಸ್ಕರಿಸುತ್ತ ಬಂದನು. ಕುರು, ಸೃಂಜಯ. ಕೇಕಯಾದಿರಾಜರನ್ನು ಯಥೋಚಿತವಾಗಿ ಗೌರವಿಸಿ, ಅವರು ತನ್ನಲ್ಲಿ ತೋರಿಸಿದ ಗೌರವವನ್ನೂ ಪ್ರೀತಿಯಿಂದಕೈಕೊಂಡನು. ಆಗ ಧರ್ಮರಾಜನೊಡನೆ ಬಂದಿದ್ದ, ಸೂತ, ಮಾಗಧ, ವಂದಿಗಳೂ, ವಿದೂಷಕರೂ, ಗಾಯಕರೂ, ಬ್ರಾಹ್ಮಣರೂ ಮುಂದೆ ಬಂದು, ವಿಣಾ, ವೇಣು, ಮೃದಂಗಾದಿವಾದ್ಯಗಳ ಕೋಲಾಹಲಗಳೊಡನೆ ಕೃಷ್ಣನನ್ನು ಸ್ತುತಿಸಿದರು. ನರ್ತಕರು ನೃತ್ಯವನ್ನು ಮಾಡುತ್ತಿದ್ದರು. ಈ ಸಮಸ್ತವೈಭವಗಳೊಡನೆ ಪುಣ್ಯಶ್ಲೋಕಶಿಖಾಮುಡಯಾದ ಕೃಷ್ಣನು, ಸರ್ವಾಲಂಕಾರಭೂಷಿತವಾದ ಇಂದ್ರಪ್ರಸ್ಥಪುರವನ್ನು ಪ್ರವೇಶಿಸಿದನು. ಆಗ ಆ ಪಟ್ಟಣವ ಸೋಗುವನ್ನು ಕೇಳಬೇಕೆ? ಪ್ರರವೀಧಿಗಳೆಲ್ಲವೂ ಎಡೆಬಿಡದೆ ಸುತ್ತುತ್ತಿರುವ ಆನೆಗಳ ಮದಜಲದಿಂದ ಸೇಚಿತವಾಗಿ ಘಮಘಮಿರುತ್ತಿರುವವು. ಚಿತ್ರವಿಚಿತ್ರಗಳಾದ ಧ್ವಜಗಳೂ, ಸುವರ್ಣತೋರಣಗಳೂ ತು.ಗಾಡುತ್ತಿರುವವು. ಅಲ್ಲಲ್ಲಿ ಮಂಗಳಾರ್ಥವಾದ ಪೂರ್ಣಕುಂಭಗಳು ಶೋಭಿಸುತ್ತಿರುವವು. ಆ ಪಟ್ಟಣದ ಸ್ತ್ರೀ ಪುರುಷರೆಲ್ಲರೂ ಮಂಗಳಸ್ನಾನವನ್ನು ಮಾಡಿ, ವಸ್ತ್ರಾಭರಣಗಂಧಮಾಲ್ಯಾದಿಗಳಿಂದ ದೇಹವನ್ನಲಂಕರಿಸಿಕೊಂಡು, ಸಂಭ್ರಮದಿಂದೋಡಾಡುತ್ತಿರುವರು. ಮನೆಮನೆಯ ಬಾಗಿಲುಗಳೂ ದೀಪಗಳಿಂದಲೂ, ಪುಷ್ಪೋಪಹಾರಗಳಿಂದಲೂ,

ಧ್ವಜತೋರಣಗಳಿಂದಲೂ, ಬಾಗಾರದಶಿಖರವುಳ್ಳ ಬೆಳ್ಳಿಯಕಲಶಗಳಿಂದಲೂ ಅಲಂಕೃತಗಳಾಗಿರುವುವು. ಕೃಷ್ಣನುಹೀಗೆ ಸರ್ವಾಲಂಕಾರಭೂಷಿತಗಳಾದ ಪುರವೀಧಿಗಳನ್ನು ನೋಡುತ್ತ ಬರುತ್ತಿದ್ದನು. ಪುರಸ್ತ್ರೀಯರೆಲ್ಲರೂ ಈ ಸಂಗತಿಯನ್ನು ಕೇಳಿದೊಡನೆ, ಆ ಕೃಷ್ಣನನ್ನು ನೋಡುವ ಆತುರದಲ್ಲಿ, ಬಿಚ್ಚಿದ ತಲೆಯನ್ನೂ, ಸಡಿಲಿದದುಕೂಲವನ್ನೂ ತಿಳಿಯದೆ ತಾವು ಮಾಡುತ್ತಿದ್ದ ಗೃಹಕಾರ್ಯಗಳನ್ನೂ ಅಷ್ಟಕ್ಕೇ ಬಿಟ್ಟು, ಸಮೀಪದಲ್ಲಿಮೂಗಿದ್ದ ತಮ್ಮ ಪತಿಗಳನ್ನೂ ಲಕ್ಷ್ಯಮಾಡದೆ ಹೊರಟು ಬಂದು ಉಪ್ಪರಿಗೆಗಳಮೇಲೇರಿ ನೋಡುತ್ತಿದ್ದರು. ರಥಗಜಾದಿಚತುರಂಗಸೈನ್ಯದಿಂದ ಕಿಕ್ಕಿರಿಸಿ ತುಂಬಿದ ರಾಜಮಾರ್ಗದಲ್ಲಿ ಕೃಷ್ಣನೂ, ಅವನ ಭಾರ್ಯೆಯರೂ ಅತಿವೈಭವದಿಂದ ಬರುತ್ತಿರುವುದನ್ನು ಕಂಡು, ಒಬ್ಬೊಬ್ಬರೂ ಅವನ ಮೇಲೆ ಪ್ರಪ್ಪವರ್ಷವನ್ನು ಕರೆಯುತ್ತಿದ್ದರು. ಒಬ್ಬೊಬ್ಬರೂ ಆ ಕೃಷ್ಣನ ಸೌಂದರ್ಯಕ್ಕೆ ಮರುಳಾಗಿ, ತಮ್ಮ ತಮ್ಮ ಮನಸ್ಸಿನಲ್ಲಿಯೇ ಆತನ ಅಂಗಸ್ಪರ್ಶಸೌಖ್ಯವನ್ನನುಭವಿಸುತ್ತ, ಮಂದಹಾಸವಿಶಿಷ್ಟವಾದ ತಮ್ಮ ದೃಷ್ಟಿಯಿಂದ ಅವನಿಗೆ ಸುಖಾಗಮನವನ್ನು ಕೇಳುವಂತೆ ಆನಂದಪರವಶರಾಗಿ ನೋಡುತ್ತಿದ್ದರು. ಮತ್ತು ಅವರು, ಚಂದ್ರನನ್ನು ಬಳಸಿರುವ ನಕ್ಷತ್ರಗಳಂತೆ, ಆ ಕೃಷ್ಣನ ಸುತ್ತಲೂ ನೆರೆದು ಬರುತ್ತಿದ್ದ ಆತನ ಪತ್ನಿಯರನ್ನುನೋಡಿ “ಆಹಾ! ಇವರ ಭಾಗ್ಯವಲ್ಲವೇ ಭಾಗ್ಯವು! ಪುರುಷಶ್ರೇಷ್ಠನಾದ ಈ ಕೃಷ್ಣನು, ಮಂದಹಾಸದಿಂದಲೂ ವಿಲಾಸವಿಶಿಷ್ಟವಾದ ನೋಟದಿಂದಲೂ ಆಗಾಗ ಇವರ ಕಣ್ಣಿಗೆ ಮಹೋತ್ಸವವನ್ನುಂಟು ಮಾಡುತ್ತಿರುವನಲ್ಲವೆ? ಇವರು ಪೂರ್ವಜನ್ಮದಲ್ಲಿ ಯಾಸಪುಣ್ಯವನ್ನು ಮಾಡಿದ್ದರೋ!” ಎಂದು ತಮ್ಮೊಳಗೆ ತಾವು ಅವರನ್ನು ಕೊಂಡಾಡುತ್ತಿದ್ದರು. ಆ ಪಟ್ಟಣದಲ್ಲಿರುವ ಶಿಲ್ಪಿಗಳು, ವರ್ತಕರು, ಮುಂತಾದವರೆಲ್ಲರೂ, ತಮ ತಮಗೆ ಲಭಿಸಿದ ಉತ್ತಮವಸ್ತುಗಳನ್ನು ಕಾಣಿಕೆಯಾಗಿ ತಂದು ಕೃಷ್ಣನವಾದಗಳಲ್ಲಟ್ಟು, ತಮ್ಮ ಜನ್ಮವು ಸಾರ್ಥಕವಾಯಿತೆಂದು ಭಾವಿಸಿ ಸಂತೋಷಿಸುತ್ತಿದ್ದರು. ಕೃಷ್ಣನು ಅರಮನೆಯ ಬಾಗಿಲಿಗೆ ಬಂದೊಡನೆ, ರಾಜಾಂತಃಪುರದ ಜನವೆಲ್ಲವೂ ಸಡಗರದಿಂದ ಇದಿರುಗೊಂಡು ಬಂದಿತು. ಅವರೆಲ್ಲರೊಡನೆ ಕೃಷ್ಣನು ಅರಮನೆಯನ್ನು ಪ್ರವೇಶಿಸಿದನು. ತನಗೆ ಸೋದರಳಿಯನೆನಿಸಿಕೊಂಡ ಲೋಕೇಶ್ವರನಾದ ಕೃಷ್ಣನನ್ನು ಕಂಡು ಕುಂತೀದೇವಿಯು ಸಂತೋಷದಿಂದ ಇದರೆದ್ದುಬಂದು, ಅವನನ್ನು ಪ್ರೀತಿಯಿಂದಾಲಿಂಗಿಸಿಕೊಂಡಳು. ದ್ರೌಪದಿ, ಸುಭದ್ರೆ, ವೊದಲಾದ ಅವಳ ಸೊಸೆಯರೂ, ಕೃಷ್ಣನನ್ನು ಯಥೋಚಿತವಾಗಿ ಪೂಜಿಸಿದರು. ಕೃಷ್ಣನು ತನ್ನ ಮನೆಗೆ ಬಂದನೆಂಬ ಸಂತೋಷದಿಂದ ಧರ್ಮರಾಜನಿಗೆ ಮೈಮರೆಯುವಂತಾಯಿತು. ಆತ

ನನ್ನು ಮನೆಗೆ ಕರೆತಂದು ಯಾವವಿಧದಲ್ಲಿ ಸತ್ಕರಿಸಬೇಕೆಂದು ತೋರದೆ ಸುಮ್ಮನೆ ನಿಂತುಬಿಟ್ಟನು. ಅಲ್ಲಿ ಕೃಷ್ಣನು ತನ್ನ ಅತ್ತೆಯಾದಕುಂತೀದೇವಿಗೂ, ಇತರ ವೃದ್ಧಸ್ತ್ರೀಯರಿಗೂ ನಮಸ್ಕರಿಸಿ, ದ್ರೌಪದೀಸುಭದ್ರೆಯರನ್ನು ಪ್ರೀತಿಯಿಂದ ಮನ್ನಿಸಿದನು. ಆಗ ದ್ರೌಪದಿಯು, ಅತ್ತೆಯಾದ ಕುಂತಿಯ ಅಜ್ಜೆಯಿಂದ ಕೃಷ್ಣನ ಪತ್ನಿಯರಾದ, ರುಕ್ಮಿಣಿ, ಸತ್ಯಭಾಮೆ, ಭದ್ರೆ, ಜಾಂಬವತಿ, ಕಾಳಿಂದಿ, ಮಿತ್ರವಿಂದೆ, ಲಕ್ಷ್ಮಣೆ, ನಾಗ್ನಜತ್ತಿಯೆಂಬ ಅಷ್ಟಮಹಿಷಿಯರನ್ನೂ, ಇತರಸ್ತ್ರೀಯರನ್ನೂ ಗಂಧಪುಷ್ಪವಸ್ತ್ರಾಲಂಕಾರಗಳಿಂದ ಯಥೋಚಿತವಾಗಿ ಸತ್ಕರಿಸಿದಳು. ಹಾಗೆಯೇ ಧರ್ಮರಾಜನೂಕೂಡ, ಕೃಷ್ಣನಿಗೂ, ಆತನ ಪತ್ನಿಯರಿಗೂ ಸೈನಿಕರಿಗೂ, ಅನುಚರರಿಗೂ, ಹೊಸಹೊಸ ಭೋಗಸಾಮಗ್ರಿಗಳಿಂದ ತುಂಬಿದ ಬೇರೆಬೇರೆ ಬಿಡದಿಗಳನ್ನು ಮಾಡಿಕೊಟ್ಟನು. ಓ ಪರೀಕ್ಷಿದ್ರಾಜಾ! ಕೃಷ್ಣನು ಅಲ್ಲಿದ್ದಾಗ ಅರ್ಜುನನೊಡನೆ ಕಲೆತು ಖಾಂಡವದಹನದಿಂದ ಆಗ್ನಿಗೆ ತೃಪ್ತಿಯನ್ನುಂಟುಮಾಡಿ, ಅಲ್ಲಿ ಮಯನನ್ನು ಅಪಾಯದಿಂದ ತಪ್ಪಿಸಿ, ಅವನಮೂಲಕವಾಗಿ ಧರ್ಮರಾಜನಿಗೆ ಒಂದು ದಿವ್ಯಭವನವನ್ನು ಮಾಡಿಸಿಕೊಟ್ಟನು. ಹೀಗೆಯೇ ಕೃಷ್ಣನು ಅರ್ಜುನನೊಡನೆ ರಥಾರೂಢನಾಗಿ, ಅಲ್ಲಲ್ಲಿ ವಿನೋದದಿಂದ ವಿಹರಿಸುತ್ತ ಧರ್ಮರಾಜನ ಸಂತೋಷಾರ್ಥವಾಗಿ ಕೆಲವು ತಿಂಗಳುಗಳವರೆಗೆ ಆ ಆರಮಣಿಯಲ್ಲಿಯೇ ಇರುತ್ತಿದ್ದನು.

ಇದು ಎಪ್ಪತ್ತೊಂದನೆಯ ಅಧ್ಯಾಯವು.

—\*— ದಿಗ್ವಿಜಯ ಜರಾಸಂಧವಧಾದಿ ವೃತ್ತಾಂತಗಳು. —\*—

ಓ ಪರೀಕ್ಷಿದ್ರಾಜಾ! ಕೇಳು! ಒಮ್ಮೆ ಧರ್ಮರಾಜನು ತನ್ನ ತಮ್ಮಂದಿರೊಡನೆ ಸಭಾಸ್ಥಾನದಲ್ಲಿ ಕುಳಿತ್ತಿದ್ದಾಗ, ಅಲ್ಲಿ ಅನೇಕಮಹರ್ಷಿಗಳೂ, ಬ್ರಾಹ್ಮಣಕ್ಷತ್ರಿಯ ವೈಶ್ಯರೆಂಬ ಮೂರುವರ್ಣದವರೂ, ಆಚಾರ್ಯರೂ, ಕುಲವೃದ್ಧರೂ, ಜಾತಿಗಳೂ, ನಂಟರಿಷ್ಟರೂ ನೆರೆದಿದ್ದರು. ಅವರೆಲ್ಲರೂ ಕೇಳುತ್ತಿರುವಹಾಗೆ ಧರ್ಮರಾಜನು, ಕೃಷ್ಣನಮುಂದೆ ಕೈಮುಗಿದು ವಿಜ್ಞಾಪಿಸಿದನು. “ಓ ಗೋವಿಂದಾ! ಈಗ ನಾನು ರಾಜಸೂಯವೆಂಬ ಮಹಾಯಾಗದಿಂದ ನಿನ್ನ ಅಂಶಭೂತರಾದ ದೇವತೆಗಳನ್ನು ಆರಾಧಿಸಬೇಕೆಂದಿರುವೆನು. ಈ ಉದ್ದೇಶವು ನಿನ್ನ ಸಹಾಯವಿಲ್ಲದೆ ಕೆಗೂಡಲಾರದು. ಇದನ್ನು ಪೂರ್ತಿಗೊಳಿಸತಕ್ಕ ಭಾರವು ನಿನ್ನದು. ಕೃಷ್ಣಾ!

ಸಮಸ್ತವಾಪಗಳನ್ನೂ, ಅಮಂಗಳಗಳನ್ನೂ ನೀಗಿಸತಕ್ಕ ನಿನ್ನ ಪಾದಾರವಿಂದಗಳನ್ನು, ಮನೋವಾಕ್ಯಾಯಗಳೆಂಬ ತ್ರಿಕರಣಗಳಿಂದಲೂ ಯಾರು ಉಪಾಸನೆ ಮಾಡುವರೋ. ಅಂತವರುಮಾತ್ರವೇ ಸಂಸಾರನಿವೃತ್ತಿರೂಪವಾದ ಮೋಹವನ್ನೂ, ಇತರಪುರುಷಾರ್ಥಗಳನ್ನೂ ಸುಲಭವಾಗಿ ಪಡೆಯಬಲ್ಲರೇಹೊರತು, ನಿನ್ನಲ್ಲಿ ವಿಮುಖರಾದವರಿಗೆ ಯಾವ ಕೋರಿಕೆಯೂ ಕೈಗೂಡದು. ಆದುದರಿಂದ ಓ ದೇವದೇವಾ ! ನಿನ್ನ ಪಾದಸೇವಾಪ್ರಭಾವವೆಂತದೆಂಬುದು ಲೋಕದ ಸಮಸ್ತ ಜನಗಳಿಗೂ ತಿಳಿಯುವಂತೆ, ನಿನ್ನ ಭಕ್ತನಾದ ನನ್ನಲ್ಲಿ ಅನುಗ್ರಹವನ್ನು ತೋರಿಸಬೇಕು. ನಿನ್ನನ್ನೇ ನಂಬಿರತಕ್ಕ ನಮಗೂ, ನಿನ್ನಲ್ಲಿ ಉದ್ಧಾಸೀನರಾದ ಕಾರವರಿಗೂ ಉಂಟಾಗುವ ಶುಭಾಶುಭತಾರತಮ್ಯಗಳನ್ನು ನೋಡಿ ಲೋಕವೆಲ್ಲವೂ ನಿನ್ನ ಪಾದಸೇವಾಪ್ರಭಾವವೆಂತದೆಂಬುದನ್ನು ಚೆನ್ನಾಗಿ ತಿಳಿಯಲಿ ! ಓ ಪ್ರಭೂ ! ಸಮಸ್ತಕಲ್ಯಾಣಗುಣಪರಿಪೂರ್ಣನಾದ ಪರಬ್ರಹ್ಮವೇ ನೀನಾಗಿರುವೆ! ಮತ್ತು ನೀನು ಸರ್ವಾಂತರಾತ್ಮನಾದುದರಿಂದ, ಪ್ರಪಂಚವೆಲ್ಲವೂ ನಿನಗೆ ಶರೀರವೆನಿಸಿರುವುದು. ಮನುಷ್ಯನಿಗೆ ತನ್ನ ಶರೀರಾವಯವಗಳಲ್ಲಿ, ಸ್ವಂತವೆಂದೂ, ಬೇರೆಯೆಂದೂ ಭೇದಬುದ್ಧಿಯು ಹೇಗೆ ಹುಟ್ಟಲಾರದೋ, ಅದರಂತೆಯೇ ಸರ್ವಶರೀರಕನಾದ ನಿನಗೆ, ಈ ಪ್ರಪಂಚವೆಲ್ಲವೂ ! ಸ್ವಂತವೇ ಆಗಿರುವುದರಿಂದ, ನಿನಗೆ ಭೇದಬುದ್ಧಿಯೆಂಬುದೇ ಇರುವುದಿಲ್ಲ. ಆ ವೈಷಮ್ಯಮೂಲಗಳೆನಿಸಿಕೊಂಡ ರಾಗದ್ವೇಷಾದಿಗಳೊಂದೂ ಇಲ್ಲದೆ, ಕೇವಲ ಆತ್ಮಾನಂದದಲ್ಲಿರತಕ್ಕ ನಿನಗೆ, ಎಲ್ಲರಲ್ಲಿಯೂ ಸಮದೃಷ್ಟಿಯಿರುವುದೇನಾಶ್ಚರ್ಯವು ? ಆದರೆ ಕಲ್ಪವೃಕ್ಷವಾದರೂ, ತನ್ನಲ್ಲಿ ಬಂದು ಆಶ್ರಯಿಸಿದವರಿಗೆ ಮಾತ್ರವೇ ಅವರವರ ಇಷ್ಟಾರ್ಥವನ್ನು ಕೈಗೂಡಿಸುವಂತೆ, ನಿನ್ನನ್ನು ಸೇವಿಸತಕ್ಕವರು ಮಾತ್ರವೇ ನಿನ್ನ ಅನುಗ್ರಹಕ್ಕೆ ಪಾತ್ರರಾಗುವರು. ಮತ್ತು ಅವರವರು ನಿನ್ನನ್ನು ಸೇವಿಸತಕ್ಕ ರೀತಿಯನ್ನನುಸರಿಸಿಯೇ ಫಲವನ್ನೂ ಪಡೆಯುವರು. ಇಷ್ಟಮಾತ್ರಕ್ಕೆ ನಿನ್ನಲ್ಲಿ ವೈಷಮ್ಯಬುದ್ಧಿಯನ್ನಾರೋಪಿಸುವುದು ಅಜ್ಞಾತಿಯಲ್ಲವೆ ?” ಎಂದನು. ಆಗ ಕೃಷ್ಣನು “ಓ ಧರ್ಮರಾಜಾ ! ನಿನ್ನ ಉದ್ದೇಶವು ಬಹಳಸಮೀಚೀನವಾದುದು. ಇದರಿಂದ ನಿನ್ನ ಕೀರ್ತಿಯು ಸರ್ವಲೋಕವ್ಯಾಪಿಯಾಗಿ, ನಿನಗೆ ಸರ್ವವಿಧದಲ್ಲಿಯೂ ಕ್ಷೇಮವುಂಟು. ಈಗ ನೀನು ಉದ್ದೇಶಿಸಿರುವ ಯಾಗವು ಪುಷ್ಪಗಳಿಗೂ, ಪಿತ್ತದೇವತೆಗಳಿಗೂ, ಇತರ ಸಮಸ್ತಭೂತಗಳಿಗೂ ಪ್ರಿಯವಾದುದು. ನನಗೂ ಇದು ಬಹಳತೃಪ್ತಿಕರವಾಗಿರುವುದು. ಆದುದರಿಂದ ಈಗಲೇ ನೀನು ದಿಗ್ವಿಜಯಕ್ಕಾಗಿ ಸೈನ್ಯವನ್ನು ಕಳುಹಿಸಿ, ಶತ್ರುರಾಜರನ್ನು ಜಯಿಸಿ ಸಮಸ್ತಭೂಮಿಯನ್ನೂ


ಸ್ವಾಧೀನಪಡಿಸಿ ಅಲ್ಲಲ್ಲಿಂದ ಈ ಯಜ್ಞಕ್ಕೆ ಬೇಕಾದ ಸಾಮಗ್ರಿಗಳೆಲ್ಲವನ್ನೂ, ಸಿದ್ಧಪಡಿಸಿಕೊಂಡು, ಯಜ್ಞವನ್ನಾರಂಭಿಸು! ದಿಗ್ವಿಜಯವಿಷಯದಲ್ಲಿ ನೀನು ಸ್ವಲ್ಪವೂ ಸಂದೇಹಿಸಬೇಕಾದುದಿಲ್ಲ. ಈ ನಿನ್ನ ನಾಲ್ವರು ತಮ್ಮಂದಿರೂ ಮಹಾ ವೀರಾಗ್ರೇಸರರು! ಲೋಕಪಾಲಾಂಶದಿಂದಲೇ ಹುಟ್ಟಿದವರು. ರಾಜಾ! ನಿನಗೆ ಶತ್ರುರಾಜರು ವಶನಾಗುವುದು ಹಾಗಿರಲಿ! ಎಂತಹ ಜೀತೇಂದ್ರಿಯರಾದ ಯೋಗಿಗಳಿಗೂ ವಶನಾಗದ ನಾನೇ ನಿನ್ನ ಭಕ್ತಿಗೆ ವಶನಾಗಿರುವೆನು! ಇನ್ನು ನಿನಗೆ ಅಸಾಧ್ಯವಾದುದೊಂದೂ ಇಲ್ಲವೆಂದು ತಿಳಿ! ನನ್ನಲ್ಲಿಯೇ ದೃಢಮನಸ್ಸಿಟ್ಟು, ನನ್ನನ್ನು ಸಂಬಿವರಿಗೆ ಎಲ್ಲಿಯೂ ಪರಾಭವವಿಲ್ಲ. ಅಂತವರನ್ನು ಸಾಕ್ಷಾತ್ತೇವೇಂದ್ರನಾದರೂ ತನ್ನ ತೇಜಸ್ಸಿನಿಂದಲಾಗಲಿ, ಯಶಸ್ಸಿನಿಂದಲಾಗಲಿ, ಸಂಪತ್ತಿನಿಂದಲಾಗಲಿ, ಸೇನೆ ನೋದಲಾದ ಸಹಾಯಸಮೃದ್ಧಿಗಳಿಂದಾಗಲಿ ಮೀರಲಾರನು. ಇನ್ನು ಸಾಮಾನ್ಯರಾಜರಮಾತೇನು” ಎಂದನು. ಈ ಮಾತನ್ನು ಕೇಳಿದೊಡನೆ ಧರ್ಮರಾಜನು ಸಂತೋಷದಿಂದರಳಿದಮುಖವುಳ್ಳವನಾಗಿ, ದೇವಾಂಶಸಂಭೂತರಾದ ತನ್ನ ತಮ್ಮಂದಿರನ್ನು ಕರೆದು, ದಿಗ್ವಿಜಯಕ್ಕಾಗಿ ಹೊರಡುವಂತೆ ನಿಯಮಿಸಿದನು. ಸಹದೇವನನ್ನು ಸೃಂಜಯರೊಡನೆ ದಕ್ಷಿಣದಿಕ್ಕಿಗೆ ಕಳುಹಿಸಿದನು. ನಕುಲನನ್ನು ಪಶ್ಚಿಮದಿಕ್ಕಿಗೂ, ಅರ್ಜುನನನ್ನು, ಉತ್ತರದಿಕ್ಕಿಗೂ, ಭೀಮನನ್ನು ಮತ್ಸ್ಯಕ್ಕೆ ಕೇಕಯ, ಮದ್ರರಾಜರೊಡನೆ ಪೂರ್ವದಿಕ್ಕಿಗೂ ಕಳುಹಿಸಿದನು. ಇವರೆಲ್ಲರೂ ಆಯಾದಿಕ್ಕಿಗೆ ಹೋಗಿ, ತಮ್ಮ ಬಲಪರಾಕ್ರಮಗಳಿಂದ ಅನೇಕ ರಾಜರನ್ನು ಜಯಿಸಿ, ಯಾಗದೀಕ್ಷಿತನಾದ ಧರ್ಮರಾಜನಿಗೆ ಅಪಾರಧನವನ್ನು ತಂದೊಪ್ಪಿಸಿದರು. ಅದರೇನು? ಜರಾಸಂಧನೊಬ್ಬನುಮಾತ್ರ ಕೈವಶನಾಗದೆ, ಹಮ್ಮೆಯಿಂದಿರುವುದನ್ನು ನೋಡಿ, ಅವನನ್ನು ಜಯಿಸುವ ಉಪಾಯವೇನೆಂದು ಧರ್ಮರಾಜನು ತನ್ನಲ್ಲಿ ತಾನು ಚಿಂತಿಸುತ್ತಿದ್ದನು. ಸರ್ರಜ್ಞನಾದ ಕೃಷ್ಣನು ಇದನ್ನು ತಿಳಿದು ಧರ್ಮರಾಜನನ್ನು ಕುರಿತು “ಓ ರಾಜೇಂದ್ರಾ! ನೀನು ಚಿಂತಿಸಬೇಡ! ಆ ಜರಾಸಂಧನನ್ನು ನಿಗ್ರಹಿಸುವವಿಷಯದಲ್ಲಿ ಉದ್ಧವನು ನಮಗೊಂದುಪಾಯವನ್ನು ತಿಳಿಸಿರುವನು. ಆ ಉಪಾಯದಿಂದ ಶೀಘ್ರದಲ್ಲಿಯೇ ನಾವು ಅವನನ್ನು ನಿಗ್ರಹಿಸಿ ಬರುವೆವು” ಎಂದನು. ಒಡನೆಯೇ ಕೃಷ್ಣನೂ, ಭೀಮಾರ್ಜುನರೂ ಬ್ರಾಹ್ಮಣವೇಷವನ್ನು ಧರಿಸಿ, ಜರಾಸಂಧನ ರಾಜಧಾನಿಯಾದ ಗಿರಿವ್ರಜಕ್ಕೆ ಬಂದರು. ಅಲ್ಲಿ ಜರಾಸಂಧನು ಗೃಹಮೇಧಿಯಾಗಿ ಕರ್ಮಗಳನ್ನು ನಡೆಸಿ, ಬ್ರಾಹ್ಮಣರಿಗೆ ಆತಿಥ್ಯವನ್ನು ಮಾಡಿಸುತ್ತಿದ್ದಸಮಯಕ್ಕೆ ಸರಿಯಾಗಿ, ಈ ಮೂವರೂ, ಬ್ರಾಹ್ಮಣಪ್ರಿಯನಾದ ಆ ಜರಾಸಂಧನನ್ನು ಕಂಡು “ಅಯ್ಯಾ!



ನಿನಗೆ ಶುಭವಾಗಲಿ! ನಾವು ಬ್ರಾಹ್ಮಣರು! ಬಹುದೂರದಿಂದ ನಿನ್ನಲ್ಲಿಗೆ ಅತಿಥಿಗಳಾಗಿ ಬಂದಿರುವೆವು. ನಾವು ಈಗ ಯಾವಕೋರಿಕೆಯಿಂದ ನಿನ್ನಲ್ಲಿಗೆ ಬಂದಿರುವೆವೋ ಅದನ್ನು ನಡೆಸಿಕೊಡುವಂತೆ ಮೊದಲು ನಮಗೆ ವಾಗ್ದಾನ ಮಾಡಬೇಕು! ಆದರೆ! “ಕೊಡಬಾರದ ವಸ್ತುವನ್ನು ಕೇಳಿದರೆ ಕೊಡುವುದಕ್ಕಾದೀತೆ” ಎಂದು ನೀನು ಶಂಕಿಸಬಾರದು! ಸಹನಗುಣವುಳ್ಳವರಿಗೆ ಸಹಿಸಬಾರದು ದೊಂದಿಲ್ಲ! ದುಷ್ಟರಿಗೆ ಮಾಡಬಾರದುದಿಲ್ಲ! ಉದಾರಿಗಳಿಗೆ ಕೊಡಬಾರದುದಿಲ್ಲ. ಸಮದೃಷ್ಟಿಯುಳ್ಳವರಿಗೆ ಹೆರವರೆಂಬುದಿಲ್ಲ! ಈ ನ್ಯಾಯವನ್ನು ನೀನೂ ಚೆನ್ನಾಗಿ ತಿಳಿದೇ ಇರುವೆ. ಲೋಕದಲ್ಲಿ ಯಾವಮನುಷ್ಯನು, ಅನಿತ್ಯವಾದ ಈ ಶರೀರದಿಂದ ಶಾಶ್ವತವಾದ ಯಶಸ್ಸನ್ನು ಸಂಪಾದಿಸಿಡುವನೋ ಅವನೇ ಉತ್ತಮನು. ಆ ಶಕ್ತಿಯಿರುವಾಗಲೂ ಕೀರ್ತಿಯನ್ನು ಗಳಿಸದಿರುವವನೇ ನಿಂದ್ಯನು ಅಂತವನ ಸ್ಥಿತಿಗಾಗಿ ಎಷ್ಟು ತಪಿಸಿದರೂ ಸಾಲದು. ಅಷ್ಟೇಕೆ? ಪೂರ್ವದಲ್ಲಿ ಹರಿಶ್ಚಂದ್ರನು ವಿಶ್ವಾಮಿತ್ರನಿಗಾಗಿ ತನ್ನ ಹೆಂಡಿರು ಮಕ್ಕಳನ್ನು ವಿಕ್ರಯಿಸಿ ತಾನೂ ಚಂಡಾಲನಾಗ ಲಿಲ್ಲವೆ? ರಂತಿಡೇವನು ನಾಲ್ಕತ್ತೆಂಟುದಿನಗಳವರೆಗೆ ತನ್ನ ಹೆಂಡಿರುಮಕ್ಕಳೊಡನೆ ಅನ್ನಾಹಾರವಿಲ್ಲದೆ ತನಗೆ ಲಭಿಸಿದುದನ್ನೆಲ್ಲಾ ಅರ್ಥಿಗಳಿಗೆ ಕೊಡುವಾಗ, ತನ್ನ ತಲೆಯನ್ನೇ ಒಡ್ಡಲಿಲ್ಲವೆ? ಹೀಗೆಯೇ ಉಂಭವೃತ್ತಿಯಲ್ಲಿದ್ದ ಮುದ್ದಲನು, ಆರು ತಿಂಗಳವರೆಗೆ ತನ್ನ ಕುಟುಂಬದೊಡನೆ ಅನ್ನಾಹಾರವಿಲ್ಲದೆ ಕಷ್ಟಪಡುತ್ತಿದ್ದು, ತಾನು ಮಾಡಿದ ಅತಿಥ್ಯದಿಂದ ಬ್ರಹ್ಮಲೋಕವನ್ನು ಸೇರಲಿಲ್ಲವೆ? ಶಿಬಿಚಕ್ರವರ್ತಿಯು ಒಂದು ಕರ್ಪೋತವನ್ನು ರಕ್ಷಿಸುವುದಕ್ಕಾಗಿ ಗಿಡುಗನಿಗೆ ತನ್ನ ದೇಹಮಾಂಸವನ್ನೇ ಒಪ್ಪಿಸ ಲಿಲ್ಲವೆ? ಒಂದು ಕರ್ಪೋತಪಕ್ಷಿಯು, ಒಬ್ಬ ಬೇಡನ ಹಸಿವನ್ನು ತೀರಿಸುವುದಕ್ಕಾಗಿ, ತಾನೇ ತನ್ನ ಪತ್ನಿಯೊಡನೆ ಅಗ್ನಿಯಲ್ಲಿ ಬಿದ್ದು ತನ್ನ ದೇಹವನ್ನು ಪಕ್ವಮಾಡಿ, ಕೊಡ ಲಿಲ್ಲವೆ? ಅಗ ಕರ್ಪೋತದ ದಯಾಗುಣವನ್ನು ನೋಡಿ ಆ ಬೇಡನೂ ತನ್ನ ದೇಹವನ್ನು ಅಗ್ನಿಗೆ ಅಹುತಿಮಾಡಿ ಪುಣ್ಯಲೋಕವನ್ನು ಸೇರಲಿಲ್ಲವೇ? ಓ ರಾಜೇಂದ್ರಾ! ಹೀಗೆಯೇ ಇನ್ನು ಎಷ್ಟೋಮಂದಿ ಮಹಾಪುರುಷರು, ಕ್ಷಣಸ್ಥಾಯಿಯಾದ ಈ ಶರೀರತ್ಯಾಗದಿಂದ ಚಿರಸ್ಥಾಯಿಯಾದ ಕೀರ್ತಿಯನ್ನು ನೆಲೆಗೊಳಿಸಿಕೊಂಡಿರು ವರು. ಅದುದರಿಂದ ಈಗ ನೀನೂ ನಮ್ಮ ಕೋರಿಕೆಯನ್ನೀಡೇರಿಸಿ ಶಾಶ್ವತವಾದ ಕೀರ್ತಿಯನ್ನು ಹೊಂದು” ಎಂದರು, ಓ ಪರೀಕ್ಷಿದ್ರಾಜಾ! ಆ ಮೂವರೂ ಈ ಮಾತುಗಳನ್ನು ಹೇಳುತ್ತಿರುವಾಗ, ಜರಾಸಂಧನಿಗೆ ಅವರ ಮುಖಲಕ್ಷಣಗಳಿಂ ದಲೂ, ಕಂಠಧ್ವನಿಗಳಿಂದಲೂ ಅವರನ್ನು ತಾನು ಹಿಂದೆ ನೋಡಿದ್ದಂತೆ ಸಂದೇಹವು ಹುಟ್ಟಿತು. ಇದಲ್ಲದೆ ಅವರಮಣಿಕಟ್ಟುಗಳಲ್ಲಿ ಬಿಲ್ಲಿನ ನಾಣ್ಣಿತ್ತಿಂದ ಚಿಹ್ನೆ

ಕಟ್ಟಿದ ಗುರುತುಗಳನ್ನೂ ಕಂಡು, ಅವರು ಕ್ಷತ್ರಿಯರೆಂದೇ ನಿಶ್ಚಯಿಸಿ ಹೀಗೆಂದು ಯೋಚಿಸುವನು. “ ಇವರಾದರೋ ಕ್ಷತ್ರಿಯರಂತೆ ತೋರುವುದು! ಆದರೆ ಬ್ರಾಹ್ಮಣವೇಷವನ್ನು ಧರಿಸಿರುವರು. ಹೇಗಾದರೂ ಇರಲಿ! ವೇಷಮಾತ್ರದಿಂದಲೇ ಇವರು ಪುಂಜ್ಯರು! ಆದುದರಿಂದ ಇವರು ಕೇಳಿದುದನ್ನು ಕೊಟ್ಟುಬಿಡುವೆನು. ಕೊನೆಗೆ ದುಸ್ತ್ಯಜವಾದ ನನ್ನ ಶರೀರವನ್ನೇ ಕೇಳಿದರೂ ನಾನು ಹಿಂದೆಗೆಯಲಾರೆನು. ಹಿಂದೆ ಬಲಿಚಕ್ರವರ್ತಿಯು ಬ್ರಾಹ್ಮಣವೇಷದಿಂದ ಬಂದ ವಿಷ್ಣುವಿಗೆ ಭೂದಾನವನ್ನು ಮಾಡಿದಾಗ, ಅದರಿಂದ ತಾನು ರಾಜಭ್ರಷ್ಟನಾದರೂ, ಅವನ ಕೀರ್ತಿಯು ಈಗಲೂ ನಿಸ್ಕಲ್ಮಷವಾಗಿ ಸಮಸ್ತದಿಕ್ಕುಗಳಲ್ಲಿಯೂ ವ್ಯಾಪಿಸಿರುವುದಲ್ಲವೆ! ವಿಷ್ಣುವು ತನ್ನ ರಾಜ್ಯವನ್ನು ಕಿತ್ತು ಇಂದ್ರನಿಗೆ ಕೊಡುವುದಕ್ಕಾಗಿ ಕಪಟ ಬ್ರಾಹ್ಮಣವೇಷದಿಂದ ಬಂದನೆಂಬುದನ್ನು ತಾನು ತಿಳಿದಿದ್ದರೂ, ಶುಕ್ರಾಚಾರ್ಯನೇ ಮೊದಲಾದ ತನ್ನ ಹಿತೈಷಿಗಳು ಅನೇಕವಿಧದಿಂದ ತನ್ನನ್ನು ನಿವಾರಿಸಿದರೂ ಕೇಳದೆ, ಅದೈತ್ಯರಾಜನು, ಅವನಿಗೆ ಭೂದಾನವನ್ನು ಮಾಡಿದುದರಿಂದಲಲ್ಲವೇ ಅಪಾರಕೀರ್ತಿಗೆ ಭಾಗಿಯಾದನು. ಅದರಂತೆ ಈಗ ನಾನೂ ಇವರ ಕೋರಿಕೆಯನ್ನು ಕೈಗೊಡುವುದರಲ್ಲಿ ಹಿಂಜರಿಯಬಾರದು. ಉತ್ತಮವಾದ ಕ್ಷತ್ರಿಯಕುಲದಲ್ಲಿ ಹುಟ್ಟಿದವನು, ಎಂದಿದ್ದರೂ ನಾಶಹೊಂದತಕ್ಕ ಈ ಶರೀರದಿಂದ, ಅರ್ಥಿಗಳಾಗಿ ಬಂದ ಬ್ರಾಹ್ಮಣರನ್ನು ತೃಪ್ತಿಗೊಳಿಸಿ. ಅದರಿಂದ ಉತ್ತಮಕೀರ್ತಿಯನ್ನು ಸಂಪಾದಿಸದಿದ್ದಮೆಲೆ ಅವನ ಜನ್ಮದಿಂದ ಪ್ರಯೋಜನವೇನು?” ಎಂದು ಯೋಚಿಸುತ್ತ, ಅಜರಾಸಂಧನು ಉದಾರಬುದ್ಧಿಯಿಂದ ಕೃಷ್ಣಾರ್ಜುನಭೀಮರನ್ನು ಕುರಿತು “ ಓ ಬ್ರಾಹ್ಮಣರೆ! ನಿಮಗೆ ಬೇಕಾದುದನ್ನು ಕೇಳಿರಿ. ನನ್ನ ತಲೆಯನ್ನಾದರೂ ಕತ್ತರಿಸಿಕೊಡುವುದಕ್ಕೆ ಸಿದ್ಧನಾಗಿರುವೆನು ” ಎಂದನು. ಅದಕ್ಕಾ ಕೃಷ್ಣನು “ ಓ ರಾಜೇಂದ್ರಾ! ನಾವು ಮೂವರೂನಿನ್ನೊಡನೆ ದಂದ್ಯಯುದ್ಧಕ್ಕಾಗಿ ಆಸೆಪಟ್ಟು ಬಂದಿರುವೆವು. ನಿನಗೆ ಸಮ್ಮತವಾದರೆ, ಈ ಯುದ್ಧಭಿಕ್ಷೆಯನ್ನು ಕೊಟ್ಟು, ನಮ್ಮ ಕೋರಿಕೆಯನ್ನೀಡೇರಿನು! ನಾವು ಕ್ಷತ್ರಿಯರಾದುದರಿಂದ, ಯುದ್ಧವನ್ನಪೇಕ್ಷಿಸಿ ಬಂದವರೇ ಹೊರತು, ಅನ್ನಭಿಕ್ಷೆಗಾಗಿ ಬಂದವರಲ್ಲ! ಇದೋ! ಇವನು ಕುಂತಿಯ ಮಗನಾದ ವೃಕೋದರನು. ಇವನು ಅವನ ತಮ್ಮನಾದ ಅರ್ಜುನನು. ನಾನು ನಿನ್ನ ಶತ್ರುವಾದ ಕೃಷ್ಣನು. ಇವರಿಬ್ಬರಿಗೂ ಮಾವನ ಮಗನು ” ಎಂದನು ಈ ಮಾತನ್ನು ಕೇಳಿದೊಡನೆ ಜರಾಸಂಧನು ತನ್ನ ವೀರ್ಮನುಷ್ಕದಿಂದ ಕೇಕೆ ಹಾಕಿನಗುತ್ತ ಕೋಪಯುಕ್ತನಾಗಿ ಕೃಷ್ಣನನ್ನು ಕುರಿತು “ ಓ ಮೂಢಾ! ಕೃಷ್ಣಾ! ನಿಮಗೆ ನನ್ನೊಡನೆ ಯುದ್ಧಮಾಡಬೇಕೆಂಬ ಆಸೆಯೇ!

ಹಾಗೆಯೇ ಆಗಲಿ! ಯುದ್ಧವನ್ನೇ ಕೊಡುವೆನು. ಆದರೆ ನೀನು ಇದಕ್ಕೆ ನೋಡಲು ನನ್ನೊಡನೆ ಯುದ್ಧಮಾಡಲಾರದೆ ಭಯಪಟ್ಟು, ಮಥುರಾಪುರಿಯನ್ನೇ ಬಿಟ್ಟು ಓಡಿ ಹೋಗಿ ಸಮುದ್ರಮಧ್ಯದಲ್ಲಿ ಸೇರಿಕೊಂಡವನಲ್ಲವೆ? ಆದುದರಿಂದ ಭೀರುವಾದ ನಿನ್ನೊಡನೆ ತಿರುಗಿ ಯುದ್ಧಕ್ಕೆ ನಿಲ್ಲುವುದು ನನಗೆ ಅವಮಾನಕರವಾದುದರಿಂದ, ನಿನ್ನೊಡನೆ ಯುದ್ಧಮಾಡಲಾರೆನು. ಈ ಅರ್ಜುನನಾದರೋ ವಯಸ್ಸಿನಲ್ಲಿ ನನಗಿಂತಲೂ ಬಹಳಸಣ್ಣವನು. ಪರಾಕ್ರಮದಲ್ಲಿಯೂ ನನಗೆ ಸಮಾನನಲ್ಲ? ಆದುದರಿಂದ ಇವನೊಡನೆಯೂ ನಾನು ಯುದ್ಧಮಾಡಲಾರೆನು. ನಿಮ್ಮಲ್ಲಿ ಈ ಭೀಮನೊಬ್ಬನೇ ನನಗೆ ಸಮಾನಬಲವುಳ್ಳವನು. ಅವನೊಡನೆ ಯುದ್ಧಮಾಡುವೆನು” ಎಂದು ಹೇಳಿ, ತನ್ನೆಲ್ಲಿದ್ದ. ಒಂದಾನೊಂದು ದೊಡ್ಡಗದೆಯನ್ನು ತಂದು, ತಾನೇ ಭೀಮನ ಕೈಗೆ ಕೊಟ್ಟನು. ತಾನೂ ಒಂದು ಗದೆಯನ್ನು ತೆಗೆದುಕೊಂಡನು. ಪಟ್ಟಣದ ಹೊರಗಿನ ಒಂದಾನೊಂದು ಮೈದಾನಕ್ಕೆ ಅವರಿಬ್ಬರನ್ನೂ ಕರೆತಂದನು. ಅಲ್ಲಿ ಭೀಮಜರಾಸಂಧರಿಬ್ಬರೂ, ಯುದ್ಧಾವೇಶದಿಂದ, ಒಬ್ಬರವೇ ಲೋಬ್ಬರು ವಜ್ರಾಯುಧಕ್ಕೆ ಸಮಾನವಾದ ತಮ್ಮ ತಮ್ಮ ಗದೆಗಳಿಂದ ಹೊಡೆದಾಡುವುದಕ್ಕೆ ತೊಡಗಿದರು. ಅವರಿಬ್ಬರೂ ವಿಚಿತ್ರವಾದ ಮಂಡಲಗತಿಯಿಂದ ಎಡಬಲಪಾರ್ಶ್ವಗಳಿಗೆ ತಿರುಗುತ್ತಿರುವಾಗ, ರಂಗಸ್ಥಳದಲ್ಲಿ ನಟರು ವಿಚಿತ್ರಗತಿಯಿಂದ ನಡೆಸುವ ನೃತ್ಯದಂತೆ, ನೋಡುವವರಿಗೆ ಆಸೆಯನ್ನು ಹುಟ್ಟಿಸುತ್ತಿತ್ತು. ಅವರಿಬ್ಬರೂ ಒಬ್ಬರಿಗೊಬ್ಬರು ತಮ್ಮ ತಮ್ಮ ಗದೆಗಳನ್ನು ತಿರುಗಿಸುವಾಗ, ಆ ಗದೆಗಳ ಪರಸ್ಪರ ತಾಡನದಿಂದ ಉಂಟಾದ ಧ್ವನಿಯು, ಸಿಡಿಲಿನಂತೆಯೂ, ಮದದಾನೆಗಳ ಹೋರಾಟದಲ್ಲಿ ಅವುಗಳ ಪಸ್ಪರದಂತಪ್ರಹಾರದಿಂದ ಉಂಟಾಗುವ ಧ್ವನಿಯಂತೆಯೂ, ಭಯಂಕರವಾದ ಚಟುಚಟಾತ್ಕಾರವನ್ನು ಹುಟ್ಟಿಸುತ್ತಿತ್ತು. ಅವರಿಬ್ಬರೂ ತಮ್ಮ ಶಕ್ತಿಮೀರಿ ಪ್ರಯೋಗಿಸುತ್ತಿದ್ದ ಗದಾಪ್ರಹಾರದಿಂದ, ಒಬ್ಬೊಬ್ಬರ, ಹೆಗಲು, ನಡುಕೈ, ಕಾಲು, ತೊಡೆ, ಮೊಳಕಾಲು, ಮುಂತಾದ ಅವಯವಗಳೆಲ್ಲವೂ ಮದದಾನೆಗಳ ಹೋರಾಟದಲ್ಲಿ ನಡುವೆ ಸಿಕ್ಕಿಬಿದ್ದ ಎಕ್ಕದ ಕೊನೆಯಂತೆ ಭಿನ್ನ ಭಿನ್ನವಾಗಿ ಹರಿದು ಹೋಗುತ್ತಿದ್ದವು. ಅವರಿಬ್ಬರೂ ಹೀಗೆ ಗದಾಯುದ್ಧವನ್ನು ಮಾಡುತ್ತಿರುವಾಗ, ನಡುನಡುವೆ ಒಮ್ಮೆ ವಜ್ರಸಮಾನವಾದ ಮುಷ್ಟಿಗಳಿಂದಲೂ ಒಬ್ಬರನ್ನೊಬ್ಬರು ಅಪ್ಪಳಿಸುತ್ತಿದ್ದರು. ಈ ಮುಷ್ಟಿಪ್ರಹಾರದಿಂದಲೂ, ಅವರ ಹಸ್ತತಾಡನದಿಂದಲೂ ಉಂಟಾದ ಧ್ವನಿಯು, ಸಿಡಿಲಿನಂತೆ ಭಯಂಕರವಾಗಿ ಕೇಳಿಸುತ್ತಿತ್ತು. ಆ ಭೀಮಜರಾಸಂಧರಿಬ್ಬರೂ, ಯುದ್ಧಾಭ್ಯಾಸದಲ್ಲಿಯೂ, ದೇಹಬಲದಲ್ಲಿಯೂ, ಪರಾಕ್ರಮದಲ್ಲಿಯೂ ಸಮಾನರು! ಒಬ್ಬರಿಗೊಬ್ಬರು ಯಾವವಿಧದಲ್ಲಿಯೂ ಸೋಲುವ



158. જરાસંઘન ઘટ. B-7



ಹಾಗಿಲ್ಲ! ಅವರ ಯುದ್ಧ ಚಾತುರ್ಯವೂ ಅಸಮಾನವಾಗಿದ್ದಿತು. ಇದನ್ನು ನೋಡಿ ಸರ್ವಜ್ಞನಾದ ಕೃಷ್ಣನು, ಆ ಜರಾಸಂಧನು ಹುಟ್ಟುವಾಗ ಎರಡು ತುಂಡಾಗಿ ಹುಟ್ಟಿದುದನ್ನೂ, ಜರೆಯೆಂಬ ರಾಕ್ಷಸಿಯು ಆ ತುಂಡುಗಳನ್ನು ಸೇರಿಸಿ ಅದನ್ನು ತಿರುಗಿ ಬದುಕಿಸಿದುದನ್ನೂ ಯೋಚಿಸಿ, ಆತನನ್ನು ಕೊಲ್ಲುವುದಕ್ಕೆ ಉಪಾಯವೇನೆಂದು ತನ್ನಲ್ಲಿ ನಿಶ್ಚಯಿಸಿಕೊಂಡನು. ಒಡನೆಯೇ ಭೀಮನಲ್ಲಿ ತನ್ನ ತೇಜೋಬಲವನ್ನು ಆರೋಪಿಸಿ, ಅವನಿಗೆ ವೀರೋದ್ರೇಕವನ್ನುಂಟು ಮಾಡಿದನು. ಆಭೀಮನು ನೋಡುತ್ತಿರುವಹಾಗೆಯೇ ಸಮೀಪದಲ್ಲಿದ್ದ ಒಂದಾನೊಂದು ಮರದ ಕೊಂಬೆಯನ್ನು ಸೀಳಿಹಾಕತಕ್ಕ ರೀತಿಯನ್ನು ಆ ಭೀಮನಿಗೆ ಸಂಜ್ಞೆ ಮಾಡಿ ತೋರಿಸಿದನು. ಒಡನೆಯೇ ಭೀಮನು ಈ ಸಂಜ್ಞೆಯನ್ನು ತಿಳಿದುಕೊಂಡು ಮುಂಡಿ ನುಗ್ಗಿ, ಆ ಜರಾಸಂಧನನ್ನು ಬಲಾತ್ಕಾರದಿಂದ ಹಿಡಿದು. ಅವನ ಒಂದುಕಾಲನ್ನು ತನ್ನ ಕಾಲಿನಿಂದ ಮೆಟ್ಟಿಕೊಂಡು, ಮತ್ತೊಂದುಕಾಲನ್ನು ತನ್ನ ಎರಡುಕೈಗಳಿಂದಲೂ ಬಲವಾಗಿ ಹಿಡಿದು, ಆನೆಯು ಮರದ ಕೊಂಬೆಯನ್ನು ಸೀಳುವಂತೆ ಗುದದ್ವಾರದಿಂದ ಮೇಲಕ್ಕೆ ಅವನದೇಹವನ್ನು ಸೀಳಿ, ಅವೆರಡನ್ನೂ ಪ್ರತ್ಯೇಕವಾಗಿ ದೂರದೂರಕ್ಕೆ ಬಿಸಾಡಿಬಿಟ್ಟನು. ಜರಾಸಂಧನ ದೇಹವು ಎರಡುಸೀಳಾಗಿ ಬಿದ್ದಿತು. ಒಂದೊಂದು ತುಂಡಿನಲ್ಲಿಯೂ, ಒಂದುಕಾಲು, ಒಂದು ತೊಡೆ, ಒಂದುಬೀಜ, ಅರ್ಧನಡು, ಅರ್ಧಬೆನ್ನು, ಒಂದೇಮೊಲೆ, ಒಂದೇ ಹೆಗಲು, ಒಂದೇತೋಳು, ಒಂದೇಹುಬ್ಬು, ಒಂದೇಕಣ್ಣು, ಒಂದೇಕಿವಿ, ಹೀಗೆ ಅರ್ಧಾವಯವಗಳುಮಾತ್ರವೇ ಇರುವುದನ್ನು ನೋಡಿ, ಜನರೆಲ್ಲರೂ ಭಯಾಶ್ಚರ್ಯಗಳಿಂದ ಸ್ತಬ್ಧರಾಗಿದ್ದರು. ಜರಾಸಂಧನ ವಧವನ್ನು ನೋಡಿ ಅವನ ಕಡೆಯವರೆಲ್ಲರೂ ಹಾಹಾಕಾರದಿಂದ ಅರಚುತ್ತಿದ್ದರು. ಕೃಷ್ಣಾಜುಫನರಿಬ್ಬರೂ ಮುಂದೆ ಬಂದು ಜೀಮನನ್ನಾ ಲಿಂಗಿಸಿ ಮನ್ನಿಸಿದರು. ಪರಮಪುರುಷನಾದ ಕೃಷ್ಣನ ಅಂಗಸ್ಪರ್ಶಮಾತ್ರದಿಂದ ಭೀಮನಿಗೆ ಯುದ್ಧ ಶ್ರಮವೇ ತೋರದೆ. ಅವನ ಮುಖದಲ್ಲಿ ಉಲ್ಲಾಸವು ತುಳುಕುತಿತ್ತು. ಆಮೇಲೆ ಕೃಷ್ಣನು, ಜರಾಸಂಧನ ಮಗನಾದ ಸಹದೇವನಿಗೆ ಮಗಧರಾಜ್ಯದ ಪಟ್ಟಾಭಿಷೇಕವನ್ನು ಮಾಡಿ, ಜರಾಸಂಧನು ಸೆರೆಯಲ್ಲಿದ್ದ ರಾಜರೆಲ್ಲರನ್ನೂ ಬಿಡಿಸಿ, ಅವರವರ ರಾಜ್ಯಗಳಿಗೆ ಕಳುಹಿಸಿಕೊಟ್ಟನು.

ಇದು ಎಪ್ಪತ್ತೆರಡನೆಯ ಅಧ್ಯಾಯವು.

—ೞೞೞ ಬಂಧವಿಮುಕ್ತರಾದ ರಾಜರು ಕೃಷ್ಣನನ್ನು ಸ್ತುತಿಸಿದುದು. —ೞೞೞ

ಓ ಪರೀಕ್ಷಿದ್ರಾಜಾ ! ಜರಾಸಂಧನಿಂದ ಯುದ್ಧದಲ್ಲಿ ಪರಾಜಿತರಾಗಿ, ಸೆರೆ ಸಿಕ್ಕಿದ್ದ ರಾಜರ ಸಂಖ್ಯೆಯು ಇಪ್ಪತ್ತುಸಾವಿರದ ಎಂಟುನೂರರವರೆಗಿದ್ದಿತು. ಅವ ರೆಲ್ಲರನ್ನೂ ಜರಾಸಂಧನು ಒಂದಾನೊಂದುಪರ್ಮತದ ತಪ್ಪುಲಲ್ಲಿ ನಿರ್ಬಂಧಿಸಿಟ್ಟಿದ್ದನು. ಈಗ ಕೃಷ್ಣಾನುಗ್ರಹದಿಂದ ಅವರೆಲ್ಲರೂ ಬಂಧ ವಿಮುಕ್ತರಾಗಿ, ಕೃಷ್ಣನನ್ನು ನೋಡುವುದಕ್ಕಾಗಿ ಬಂದರು. ಅವರ ದುಸ್ಥಿತಿಯನ್ನು ಕೇಳಬೇಕೆ? ಬಹುಕಾಲ ದಿಂದ ಸ್ನಾನವಿಲ್ಲದೆ ಕೊಳೆಯೇರಿದ ಮೈ ! ಮಾಸಿದ ವಸ್ತ್ರಗಳು ! ತಕ್ಕ ಆಹಾರ ವಿಲ್ಲದೆ ಬಹುಕಾಲದ ಕಾರಾಗೃಹನಿರ್ಬಂಧದಿಂದ ಕೃಶವಾದ ಅವಯವಗಳು ! ಬಾಡಿದ ಮುಖಕಾಂತಿ ! ಇಂತಹಸ್ಥಿತಿಯಲ್ಲಿ ಅವರೆಲ್ಲರೂ ಬಂದು, ನೀಲಮೇಘ ಶ್ಯಾಮನಾಗಿ, ಪೀತಾಂಬರದಿಂದಲೂ, ಶ್ರೀವತ್ಸಚಿಹ್ನದಿಂದಲೂ, ಕಮಲದಳದಂತಿ ರುವ ಕಣ್ಣುಗಳಿಂದಲೂ, ಪ್ರಸನ್ನಮುಖದಿಂದಲೂ, ಶಂಖಚಕ್ರಗದಾಪದ್ಮಗಳೊಡ ಗೂಡಿದ ಚತುರ್ಭುಜಗಳಿಂದಲೂ, ಕಿರೀಟ, ಕುಂಡಲ, ಹಾರ, ಕಟಕ, ಕಟಿ ಸೂತ್ರಾಂಗದ, ಕೌಸ್ತುಭ, ವನಮಾಲಾದ್ಯುಲಂಕಾರಗಳಿಂದಲೂ ಶೋಭಿತನಾಗಿ, ಲೋಕಮೋಹನಾಕಾರವುಳ್ಳ ಶ್ರೀಕೃಷ್ಣನನ್ನು ಕಂಡರು. ಅವರೆಲ್ಲರೂ ಆ ಕೃಷ್ಣನ ದಿವ್ಯಸೌಂದರ್ಯವನ್ನು ಕಣ್ಣುಗಳಿಂದ ಕುಡಿಯುವಂತೆಯೂ, ನಾಲಗೆಯಿಂದ ನಕ್ಕು ವಂತೆಯೂ, ಮೂಗಿನಿಂದ ಆಘ್ರಾಣಿಸುವಂತೆಯೂ, ತೋಳುಗಳಿಂದ ಆಲಿಂಗಿಸು ವಂತೆಯೂ, ತೃಪ್ತಿಯಿಲ್ಲದೆ ನೋಡುತ್ತಿದ್ದು, ಎಲ್ಲರೂ ಆ ಕೃಷ್ಣನ ವಾದಗಳನ್ನು ಹಿಡಿದು ತಲೆಬಗ್ಗಿ ನಮಸ್ಕರಿಸಿದರು. ಆಗ ಅವರಿಗೆ ಆ ಕೃಷ್ಣದರ್ಶನದಿಂದಂಟಾದ ಮಹಾನಂದವು, ಹಿಂದೆ ಅವರು ಬಹುಕಾಲದಿಂದ ಅನುಭವಿಸುತ್ತಿದ್ದ ಕಾರಾಗೃಹದ ಕಷ್ಟಗಳೆಲ್ಲವನ್ನೂ ಕ್ಷಣಮಾತ್ರದಲ್ಲಿ ಮರೆಯುವಂತೆ ಮಾಡಿತು. ಎಲ್ಲರೂ ಬದ್ಧಾಂ ಜಲಿಗಳಾಗಿ ನಿಂತು ಹೀಗೆಂದು ಸ್ತುತಿಸುವರು. ದೇವದೇವೇಶಾ ! ಆಶ್ರಿತದುಃಖ ನಿವಾರಕಾ ! ಅವ್ಯಯಾ ! ಕೃಷ್ಣಾ ! ನಿನಗೆ ನಮಸ್ಕಾರವು ! ಶರಣಾಗತರಾದ ನಮ್ಮನ್ನುದ್ಧರಿಸು ! ಈಗ ನೀನು ನಮ್ಮನ್ನು ಜರಾಸಂಧನ ಬಂಧದಿಂದ ಬಿಡಿಸಿ ದರೂ, ಅದಕ್ಕಿಂತಲೂ ಭಯಂಕರವಾದ ಸಂಸಾರಬಂಧದಿಂದ ನಮ್ಮನ್ನು ಬಿಡಿಸ ತಕ್ಕ ಭಾರವೂ ನಿನ್ನದಾಗಿದೆ ! ಓ ನಾಥಾ ! ಮಧುಸೂದನಾ ! ಆ ಜರಾಸಂಧನು ನಮ್ಮನ್ನು ಸೆರೆಯಲ್ಲಿ ನಿರ್ಬಂಧಿಸಿಟ್ಟಿದ್ದುದಕ್ಕಾಗಿ ನಾವು ಸ್ವಲ್ಪವೂ ಅವನಮೇಲೆ ಕೋಪಿಸಲಾರೆವು. ಏಕೆಂದರೆ, ನಾವು ರಾಜ್ಯಭ್ರಷ್ಟರಾಗಿ ಸೆರೆಯಲ್ಲಿ ಸಿಕ್ಕಿಬಿದ್ದು ದರಿಂದಲ್ಲವೇ, ಈಗ ನಿನ್ನ ಅನುಗ್ರಹಕ್ಕೆ ಪಾತ್ರರಾಗಿ ನಿನ್ನನ್ನು ಸಾಕ್ಷಾತ್ತಾಗಿ ನೋಡುವ ಭಾಗ್ಯವು ಲಭಿಸಿತು. ಅದುದರಿಂದ ಜರಾಸಂಧನ ನಿರ್ಬಂಧವೂ

ನಮಗೆ ಗುಣರೂಪವಾಗಿಯೇ ಪರಿಣಮಿಸಿತು. ರಾಜ್ಯಾಧಿಕಾರದಲ್ಲರತಕ್ಕ ರಾಜನು, ತನ್ನ ಐಶ್ವರ್ಯಮದದಿಂದ ಬೀಗಿಬೆರೆಯುತ್ತ, ತನ್ನ ಶ್ರೇಯಸ್ಸಿಗೆ ದಾರಿಯನ್ನೇ ತಿಳಿಯಲಾರನು. ಅಂತವನು ನಿನ್ನ ಮಾಯೆಯಿಂದ ನೋಹಿತನಾಗಿ, ಅನಿತ್ಯವಾದ ಭೋಗಸಮೃದ್ಧಿಯನ್ನೇ ನಿತ್ಯವೆಂದು ಭ್ರಮಿಸುವನು. ಅರಿಯದ ಬಾಲಕರು ಬಿಸಿಲೊರೆಯನ್ನು ಕಂಡು ನೀರೆಂದು ಭ್ರಮಿಸುವಂತೆ, ಅವಿವೇಕಿಗಳು ನಿನ್ನ ಮಾಯಾವಿಕಾರಗಳಾದ ಭೋಗಸಾಮಗ್ರಿಗಳನ್ನೇ ತಮಗೆ ಸುಖವೇತುವೆಂದು ಭ್ರಮಿಸುವರು. ಓ ಪ್ರಭೂ! ಹಿಂದೆ ನಾವು ರಾಜ್ಯಾಧಿಕಾರದಲ್ಲಿದ್ದವಾಗ, ಐಶ್ವರ್ಯಮದದಿಂದ ಮುಂಗೆಣದಿದ್ದೆವು. ರಾಜ್ಯವನ್ನು ಹೆಚ್ಚಿಸಬೇಕೆಂಬ ದುರಾಸೆಯಿಂದ, ನಮ್ಮ ರಾಜಕುಲದಲ್ಲೆಯೇ ಒಬ್ಬರಿಗೊಬ್ಬರು ಹೋರಾಡುತ್ತ ಬೆನ್ನ ಹಿಂದೆ ಕಾದಿರುವ ಮೃತ್ಯುವನ್ನೂ ತಿಳಿಯದೆ, ದಯಾಶೂನ್ಯರಾಗಿ ಪ್ರಜೆಗಳನ್ನು ಕೊಲ್ಲುತ್ತಿದ್ದೆವು. ಹಾಗೆ ಮದಾಂಧರಾಗಿದ್ದ ನಾವೇ, ಈಗ, ನಿನ್ನ ಶರೀರಭೂತವಾದ ಕಾಲದಿಂದ, ರಾಜ್ಯಭ್ರಷ್ಟರಾಗಿ, ಹಮ್ಮೆಯಡಗಿದ್ದೆವು! ನಿನ್ನ ಅನುಗ್ರಹದಿಂದಲೇ ಈಗ ನಿನ್ನ ಪಾದಸಾನ್ನಿಧ್ಯವನ್ನು ಸೇರಿದೆವು. ಆದುದರಿಂದ, ಇನ್ನು ಮೇಲಾದರೂ ನಮಗೆ, ಅನೇಕರೋಗಗಳಿಗೆ ಗುರಿಯಾಗಿ, ಯಾವಾಗಲೋ ನಾಶಹೊಂದತಕ್ಕ ಈ ದೇಹದಲ್ಲಿ ಮೃಗತ್ಯಷ್ಟೆ (ಬಿಸಿಲೊರೆ)ಗೆ ಸಮಾನವಾದ ರಾಜ್ಯಸುಖದಾಸೆಯು ಹುಟ್ಟಿದಂತೆ ಅನುಗ್ರಹಿಸು. ಮತ್ತು, ದೇಹಾಪಮಾನದಲ್ಲಿ ಯಜ್ಞ ಯಾಗಾದಿಕರ್ಮಗಳಿಗೆ ಫಲವಾಗಿ ಲಭಿಸತಕ್ಕ ಸ್ವರ್ಗಾದಿಸುಖಗಳೂಕೂಡ, ಕೇಳುವಾಗಮಾತ್ರ ಕಿವಿಗಿಂಪಾಗಿರುವುದೇ ಹೊರತು, ಅದನ್ನನುಭವಿಸುತ್ತಿರುವಷ್ಟುಕಾಲವೂ ಆ ಪುಣ್ಯಫಲವು ಎಂದಿಗೆ ತೀರಿಹೋಗುವುದೋ ಎಂಬಭಯಕ್ಕೆ ಕಾರಣವಾಗಿ, ದುಃಖಮಿಶ್ರವಾಗಿಯೇ ಇರುವುದು. ಆದುದರಿಂದ ಆ ಸ್ವರ್ಗಾದಿಸುಖಗಳನ್ನೂ ನಾವು ಕೋರುವವರಲ್ಲ. ನಮಗೆ ಈ ಸಂಸಾರಸಂಬಂಧವು ಬಿಟ್ಟುಹೋಗುವವರೆಗೆ, ನಿನ್ನ ಪಾದಾರವಿಂದಗಳ ಸ್ಮರಣವು ತಪ್ಪದಿರುವುದಕ್ಕೆ ಉಪಾಯವೇನೋ ಅದನ್ನು ಅನುಗ್ರಹಿಸಬೇಕು. ಕೃಷ್ಣಾ! ವಾಸುದೇವಾ! ಹರೀ! ಪರಮಾತ್ಮಾ! ಆರ್ತಾರ್ಥಹರಾ! ಗೋವಿಂದಾ! ನಿನಗೆ ಬಾರಿಬಾರಿಗೂ ನಮಸ್ಕಾರವು” ಎಂದರು.

ಹೀಗೆ ರಾಜರು ಸ್ತೋತ್ರಮಾಡುವುದನ್ನು ಕೇಳಿ, ಭಕ್ತವತ್ಸಲನಾದ ಕೃಷ್ಣನು ಕೃಪಾವಶನಾಗಿ ಅವರನ್ನು ಕುರಿತು ಮಧುರವಾಕ್ಯದಿಂದ ಹೀಗೆಂದು ಹೇಳುವನು. “ಎಲೈರಾಜರೆ! ಅದೃಷ್ಟವಶದಿಂದ ನಿಮಗೆ ಈ ಸದ್ಭುದ್ಧಿಯು ಹುಟ್ಟಿರುವುದು. ಇದುನೋದಲು ನಿಮಗೆ, ನಿಮ್ಮ ಉದ್ದೇಶದಂತೆ, ಅಪಿಲೇಶ್ವರನಾದ ನನ್ನಲ್ಲಿ ದೃಢವಾದ ಭಕ್ತಿಯು ಹುಟ್ಟಲಿ! ಮನುಷ್ಯರು ಐಶ್ವರ್ಯದಿಂದಲೂ,



ಅಧಿಕಾರದಿಂದಲೂ ಮತ್ತರಾಗಿ ತಮ್ಮ ಶ್ರೇಯಸ್ಸನ್ನು ಕಾಣದಿರುವರೆಂದು ನೀವು ಹೇಳಿದುದೇನೋ ವಾಸ್ತವವೇ! ಈಗ ನಿಮ್ಮ ಪ್ರವರ್ತನವು ಸಾಧುಸಮ್ಮತ ವಾದುದು. ಹಿಂದೆ ಕಾರ್ತವೀರ್ಯ, ನಹುಷ, ವೇನ, ರಾವಣ, ನರಕಾಸುರಾದಿ ರಾಜರೂ, ಇನ್ನೂ ಅನೇಕದೇವಾನವರೂ ತಮ್ಮ ಐಶ್ವರ್ಯಮದದಿಂದಲೇ ತಮಗಿದ್ದ ಉತ್ತಮಪದವಿಯನ್ನು ಕಳೆದುಕೊಂಡರು. ಇದನ್ನು ನೀವು ಚೆನ್ನಾಗಿ ನೆನಪಿ ನಲ್ಲಿಟ್ಟು, ಈ ದೇಹಾದಿಗಳು ಹುಟ್ಟಿದಹಾಗೆ ಎಂದಿದ್ದರೂ ನಾಶಹೊಂದತಕ್ಕವು ಗಳೆಂಬುದನ್ನೂ ತಿಳಿದು, ನಿಮ್ಮ ಜೀವಿತಕಾಲದವರೆಗೆ ಯಜ್ಞಾದಿಗಳಿಂದ ನನ್ನನ್ನಾ ರಾಧಿಸುತ್ತ, ಧರ್ಮದಿಂದ ಪ್ರಜೆಗಳನ್ನು ವಾಲಿಸುತ್ತಿರಬೇಕು. ಪುತ್ರಪೌತ್ರಾದಿ ಗಳಿಂದ ನಿಮ್ಮ ಸಂತಾನವನ್ನು ವೃದ್ಧಿಗೊಳಿಸಬೇಕು! ಜನನಮರಣಗಳಲ್ಲಿ ಯಾಗಲಿ, ಸುಖದುಃಖಾದಿವ್ಯಂದ್ಯಗಳಲ್ಲಿಯಾಗಲಿ ಮನಸ್ಸುಕಲಗವೆ, ಸಮಬುದ್ಧಿ ಯಿಂದ ಸಹಿಸಿಕೊಳ್ಳುತ್ತ, ನನ್ನಲ್ಲಿಯೇ ನಟ್ಟಿಮನಸ್ಸುಳ್ಳವರಾಗಿ, ನಿಮ್ಮಕಾಲ ಶೇಷವನ್ನು ಕಳೆಯಿರಿ! ದೇಹಾದಿಗಳಲ್ಲಿ ಅಹಂಕಾರಮಮಕಾರಗಳನ್ನು ತ್ಯಜಿಸಿ, ಉದಾಸೀನರಾಗಿದ್ದು, ಆತ್ಮಪರಮಾತ್ಮತತ್ವವನ್ನು ಯಥಾಸ್ಥಿತವಾಗಿ ತಿಳಿ ಯುತ್ತಿರಿ! ಈ ರೀತಿಯಿಂದ ನಿಮ್ಮ ಪ್ರಾರಬ್ಧಕರ್ಮಗಳನ್ನು ಕಳೆದಮೇಲೆ, ನೀವು ನನ್ನ ಸಾನ್ನಿಧ್ಯವನ್ನು ಸೇರಬಹುದು.” ಎಂದನು. ಸರ್ವೇಶ್ವರನಾದ ಭಗವಂತನು ಆ ರಾಜರಿಗೆ ಹೀಗೆಂದಾಜ್ಞಾಪಿಸಿ, ಅವರಿಗೆ ಅಭ್ಯಂಗನಸ್ನಾನಾದಿಗಳನ್ನು ಮಾಡಿ ಸುವುದಕ್ಕಾಗಿ ಕೆಲವುಪುರುಷರನ್ನೂ, ಸ್ತ್ರೀಯರನ್ನೂ ನಿಯಮಿಸಿದನು. ಮಗಧ ರಾಜನಾದ ಸಹದೇವನಿಂದ ಅವರಿಗೆ ಉತ್ತಮವಸ್ತ್ರಾಭರಣಗಳನ್ನೂ ಗಂಧ ಪುಷ್ಪಾದಿಗಳನ್ನೂ ತರಿಸಿಕೊಟ್ಟು ಅಲಂಕಾರಮಾಡಿಸಿದನು. ಅಮೇಲೆ ಅವರಿಗೆ ಮೃಷ್ಟಾನ್ನ ಭೋಜನಗಳನ್ನು ಮಾಡಿಸಿ, ರಾಜೋಚಿತಗಳಾದ ತಾಂಬೂಲಾದ್ಯುಪ ಚಾರಗಳಿಂದಲೂ ಸತ್ಕರಿಸಿದನು. ಹೀಗೆ ಕೃಷ್ಣಾನುಗ್ರಹದಿಂದ ಬಂಧಮುಕ್ತರಾಗಿ, ಕಿರೀಟಕುಂಡಲಾದ್ಯಾಭರಣಗಳಿಂದಲಂಕೃತರಾದ ಆ ರಾಜಕುಮಾರರೆಲ್ಲರೂ, ವರ್ಷಾ ಕಾಲವು ಕಳೆದಮೇಲೆ, ಆಕಾಶದಲ್ಲಿ ಸ್ವಚ್ಛವಾಗಿ ಪ್ರಕಾಶಿಸುವ ಗ್ರಹಸಮೂಹ ಗಳಂತೆ ತಮ್ಮ ಮೊದಲಿನ ರಾಜತೇಜಸ್ಸಿನಿಂದ ಬೆಳಗುತ್ತಿದ್ದರು. ಆ ಮೇಲೆ ಕೃಷ್ಣನು ಅವರೆಲ್ಲರನ್ನೂ ರತ್ನಖಚಿತವಾದ ಸುವರ್ಣರಥಗಳಮೇಲೆ ಕುಳ್ಳಿರಿಸಿ, ಪ್ರಿಯ ವಾಕ್ಯಗಳಿಂದ ಆದರಿಸಿ, ಅವರವರ ದೇಶಕ್ಕೆ ಕಳುಹಿಸಿಕೊಟ್ಟನು. ಆ ರಾಜ ಕುಮಾರರೆಲ್ಲರೂ ತಮಗೆ ಮಹಾವಿಪತ್ತನ್ನು ತಪ್ಪಿಸಿದ ಆ ಕೃಷ್ಣನನ್ನು ಅವರ ತವೂ ಮನಸ್ಸಿನಲ್ಲಿ ಧ್ಯಾನಿಸುತ್ತ, ಅವನ ಅದ್ಭುತಚರಿತ್ರಗಳನ್ನು ಕೊಂಡಾಡುತ್ತ, ತಮ್ಮತಮ್ಮ ದೇಶಗಳಿಗೆ ಹೋಗಿ ಸೇರಿದರು. ಅಲ್ಲಿ ತಮ್ಮ ಪ್ರಜೆಗಳೆಲ್ಲರಿಗೂ

ಶ್ರೀಕೃಷ್ಣನು ತಮಗೆ ಮಾಡಿದ ಮಹೋಪಕಾರವನ್ನು ತಿಳಿಸಿ, ಆ ಭಗವಂತನು ತಮಗೆ ನಿಯಮಿಸಿದ್ದ ರೀತಿಯಲ್ಲಿಯೇ ಎಚ್ಚರಿಕೆಯಿಂದ ಪ್ರಜೆಗಳನ್ನು ವಾಲಿಸುತ್ತಿದ್ದರು. ಇತ್ತಲಾಗಿ ಕೃಷ್ಣನೂಕೂಡ, ಜರಾಸಂಧನವಧವಾದಮೇಲೆ, ಅವನ ಮಗನಾದ ಸಹದೇವನಿಂದ ಪ್ರಾಜಿತನಾಗಿ, ಭೀಮಾರ್ಜುನರೊಡನೆ ಅಲ್ಲಿಂದ ಹಿಂತಿರುಗಿ ಇಂದ್ರಪ್ರಸ್ಥಪುರವನ್ನು ಪ್ರವೇಶಿಸಿದನು. ಆ ಪಟ್ಟಣದ ಬಾಗಿಲಿಗೆ ಬರುವಾಗಲೇ, ತನ್ನ ಇಷ್ಟಮಿತ್ರರಿಗೆ ಸಂತೋಷವನ್ನೂ, ಶತ್ರುಗಳಿಗೆ ಸಂಕಟವನ್ನೂ ಹುಟ್ಟಿಸುವಂತೆ, ವಿಜಯಸೂಚಕವಾದ ಪಾಂಚಜನ್ಯವೆಂಬ ಶಂಖವನ್ನು ಧ್ವನಿಮಾಡಿದನು. ಈ ಧ್ವನಿಯನ್ನು ಕೇಳಿ ಪುರವಾಸಿಗಳೆಲ್ಲರೂ ಜರಾಸಂಧನು ಹತನಾದನೆಂದು ತಿಳಿದು ಸಂತೋಷದಿಂದ ಉಬ್ಬುತ್ತಿದ್ದರು. ಧರ್ಮರಾಜನೂ ಕೂಡ ಅಂದಿಗೆ ತನ್ನ ಮನೋರಥವು ಕೈಗೂಡಿತೆಂದು ಹರ್ಷಿತನಾದನು. ಆಮೇಲೆ ಕೃಷ್ಣನು, ಭೀಮಾರ್ಜುನರೊಡನೆ ಬಂದು, ಧರ್ಮರಾಜನಿಗೆ ನಮಸ್ಕರಿಸಿ, ತಾನು ನಡೆಸಿ ಬಂದ ಕಾರ್ಯಗಳೆಲ್ಲವನ್ನೂ ಅವನಿಗೆ ತಿಳಿಸಿದನು. ಆ ವೃತ್ತಾಂತಗಳನ್ನು ಕೇಳಿ ಧರ್ಮರಾಜನು, ಕಣ್ಣುಗಳಲ್ಲಿ ಅನಂದಬಾಷ್ಪವನ್ನು ತುಳುಕಿಸುತ್ತ, ಸಂತೋಷಪರವಶನಾಗಿ ಮಾತಾಡಲಾರಥೆ ಸುಮ್ಮನಿದ್ದನು.

ಇದು ಎಪ್ಪತ್ತಮೂರನೆಯ ಅಧ್ಯಾಯವು.

—❀❀ ಧರ್ಮರಾಜನ ರಾಜಸೂಯಯಾಗವು ❀❀—

ಓ! ಪರೀಕ್ಷಿದ್ರಾಜಾ! ಧರ್ಮರಾಜನು ಜರಾಸಂಧನ ವಧವನ್ನೂ, ಶ್ರೀ ಕೃಷ್ಣನ ಪ್ರಭಾವವನ್ನೂ ಕೇಳಿ ಪರಮಾನಂದಭರಿತನಾಗಿ, ಆವನೊಡನೆ “ಕೃಷ್ಣಾ! ಮೂರುಲೋಕಕ್ಕೂ ಪೂಜ್ಯರಾದ ಸನಕಾದಿಗಳೂ, ಇತರ ಸಮಸ್ತಜನವೂ, ಲೋಕಪಾಲಕರೂ, ನಿನ್ನ ಆಜ್ಞೆಯೇ ತಮಗೆ ಪರಮ ಭಾಗ್ಯವೆಂದು ತಿಳಿದು, ಅದನ್ನು ಎಷ್ಟೋ ಭಕ್ತಿಯಿಂದ ಶಿರಸಾಧಾರಣಮಾಡುತ್ತಿರುವರು. ಅಂತಹ ನೀನು, ಲೋಕದಲ್ಲಿ ತಾವೇ ಪ್ರಭುಗಳೆಂಬ ಅಹಂಕಾರದಿಂದ ಬೀಗಿದ ನಮ್ಮಂತಹ ಅಲ್ಪರಾಜರ ಮಾತನ್ನು ಎಷ್ಟೋ ಗೌರವದಿಂದ ತಲೆಯಲ್ಲಿ ಧರಿಸಿ ನಡೆಸುತ್ತಿರುವೆ! ಇದು ನಿನ್ನ ಮಾಯಾನಟನವಲ್ಲದೆ ಮತ್ತೇನು? ಈ ಕಾರ್ಯಗಳಿಂದ ನೀನು ಲೋಕದಲ್ಲಿ ಕೀರ್ತಿಯನ್ನು ಸಂಪಾದಿಸಬೇಕಾದುದೂ ಇಲ್ಲ. ಏಕೆಂದರೆ, ಈ ಸಮಸ್ತ ಜಗತ್ತಿಗೂ ನೀನೇ ಉಪಾದಾನಕಾರಣನು. ಈ ಜಗತ್ತೆಲ್ಲವೂ ನಿನ್ನ ಸ್ವರೂಪ

ವಾಗಿಯೇ ಇರುವುದು. ಇದಕ್ಕೆ ನಿಮಿತ್ತಕಾರಣನೂ ನೀನೇ ! ಸರ್ವಾಂತರ್ಯಾಮಿಯೂದ ಪರಬ್ರಹ್ಮವೂ ನೀನೇ ! ಸೂರ್ಯನ ಉದಯಾಸ್ತಮಯಗಳಿಂದ ಆನನ ತೇಜಸ್ಸಿಗೆ ವೃದ್ಧಿಯನ್ನಾಗಲಿ, ಹಾನಿಯನ್ನಾಗಲಿ ಹೇಗೆ ಆರೋಪಿಸುವುದಕ್ಕಿಲ್ಲವೋ, ಹಾಗೆಯೇ ಈ ನಿನ್ನ ಕಾರ್ಯಗಳಿಂದ ನಿನ್ನ ತೇಜಃಪ್ರಭಾವವು ಹೆಚ್ಚುಕಡಿಮೆಯಾಗುವ ಹಾಗಿಲ್ಲ ! ಅಥವಾ ನಿನ್ನ ವಿಷಯವು ಹಾಗಿರಲಿ ! ನಿನ್ನನ್ನು ನಂಬಿದ ಭಕ್ತರೂ ಕೂಡ, ದೇಹಾಭಿಮಾನವುಳ್ಳ ಪಶುಪ್ರಾಯರಾದ ಮೂಢಜನರಂತೆ ತಾನೆಂದೂ, ತನ್ನದೆಂದೂ, ನೀನೆಂದೂ, ನಿನ್ನದೆಂದೂ, ಭೇದಬುದ್ಧಿಯನ್ನಿಡಲಾರರು. ಹೀಗಿರುವಾಗ ಆ ಆತ್ಮಾಭಿಮಾನದಿಂದಲೇ ಉಂಟಾಗತಕ್ಕ ಹಾನಿ ವೃದ್ಧಿಗಳು ನಿನ್ನಲ್ಲಿಲ್ಲವೆಂಬುದನ್ನು ಹೇಳತಕ್ಕುದೇನು ? ಹೀಗೆ ಸರ್ವಭೂತ ಸಮನಾದ ನೀನು, ಈಗ ನನ್ನಿಂದ ನಡೆಸಲ್ಪಡುವ ಯಜ್ಞವು ಪೂರ್ತಿಯಾಗುವಂತೆ ಅನುಗ್ರಹಿಸಬೇಕು” ಎಂದು ಹೇಳಿ ಕೃಷ್ಣನ ಅನುಜ್ಞೆಯನ್ನು ಪಡೆದು, ಯೋಗ್ಯವಾದ ಕಾಲದಲ್ಲಿ, ಬ್ರಹ್ಮವಾದಿಗಳಾದ ಬ್ರಾಹ್ಮಣೋತ್ತಮರನ್ನು ತನ್ನ ಯಾಗದಲ್ಲಿ ಮುಕ್ತಿಯಕ್ಕುಗಳಾಗಿರುವಂತೆ ಪ್ರಾರ್ಥಿಸಿಕೊಂಡನು. ಇದಕ್ಕಾಗಿ ಕೃಷ್ಣದ್ವೈಪಾಯನ, ಭರದ್ವಾಜ, ಸುಮಂತು, ಗೌತಮ, ಅಸಿತ, ವಸಿಷ್ಠ, ಚ್ಯವನ, ಕಣ್ವ, ಮೈತ್ರೇಯ, ಕವಷ, ತ್ರಿತ, ವಿಶ್ವಾಮಿತ್ರ, ವಾಮದೇವ, ಸುಮತಿ, ಜೈಮಿನಿ, ಕ್ರತು, ವೈಲ, ಪರಾಶರ, ಅಗಸ್ತ್ಯ, ವೈಶಂಪಾಯನ, ಅಥರ್ವ, ಕಶ್ಯಪ, ಧಾಮ್ಯಪರಶುರಾಮ, ಆಸುರಿ, ವೀತಿಕೋತ್ರ, ಮಧುಚ್ಯಂದ, ವೀರಸೇನ, ಅಕೃತವ್ರಣ, ಮುಂತಾದ ಮಹರ್ಷಿಶ್ರೇಷ್ಠರೆಲ್ಲರನ್ನೂ ಕರೆಸಿದನು. ಭೀಷ್ಮದ್ರೋಣಕೃಪಾದಿಗಳನ್ನೂ ಪ್ರಾರ್ಥಿಸಿ ಕರೆತಂದನು. ದುರ್ಮ್ಯಧನನೇ ಮೊದಲಾದ ನೂರುಮಂದಿ ಪುತ್ರರೊಡನೆ, ಧೃತರಾಷ್ಟ್ರನನ್ನೂ, ಮಹಾಧೀಮಂತನಾದ ವಿದುರನನ್ನೂ ಆಹ್ವಾನಮಾಡಿದನು. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರರೆಂಬ ನಾಲ್ಕು ವರ್ಣದವರೂ, ಅನೇಕದೇಶಾಧಿಪತಿಗಳೂ, ಅವರ ಕಡೆಯ ಅಧಿಕಾರಿಗಳೂ ಈ ಯಜ್ಞವನ್ನು ನೋಡಬೇಕೆಂಬ ಕುತೂಹಲದಿಂದ ಬಂದುಸೇರಿದರು. ಆಮೇಲೆ ಕೆಲವುಬ್ರಾಹ್ಮಣೋತ್ತಮರು, ಚಿನ್ನದ ನೇಗಿಲಿನಿಂದಯಾಗಭೂಮಿಯನ್ನು ಉತ್ತು ಶುದ್ಧಮಾಡಿ, ಧರ್ಮರಾಜನನ್ನು ಶಾಸ್ತ್ರೋಕ್ತವಾಗಿ ದೀಕ್ಷೆಯಲ್ಲಿರಿಸಿದರು. ಹಿಂದೆ ವರುಣಯಾಗದಲ್ಲಿ ಹೇಗೆಗೋಹಾಗೆ ಸುವರ್ಣಮಯವಾದ ಉಪಕರಣಗಳನ್ನಿಟ್ಟು ಯಜ್ಞವನ್ನಾರಂಭಿಸಿದರು. ಇಂದ್ರಾದಿಲೋಕಪಾಲಕರೂ, ಬ್ರಹ್ಮರುದ್ರರೂ, ಸಿದ್ಧ ಗಂಧರ್ವವಿಧ್ಯಾಧರ ರಾಕ್ಷಸ ಮಹೋರಗರೂ, ಪನ್ನಗರೂ, ತಿನರರೂ, ಚಾರಣರೂ, ಅನೇಕಮಹರ್ಷಿಗಳೂ, ರಾಜರೂ, ರಾಜಪತ್ನಿಯರೂ

ಬಂದುಸೇರಿದರು. ಸಾಕ್ಷಾತ್ಕಾರ ಕೃಷ್ಣನ ಅನುಗ್ರಹದಿಂದ ನಡೆಯತಕ್ಕ ಈ ಧರ್ಮರಾಜನ ರಾಜಸೂಯಯಾಗದ ವೈಭವವನ್ನು ನೋಡಲು, ಎಲ್ಲರೂ ಕುತೂಹಲ ವಿಶಿಷ್ಟರಾಗಿದ್ದರು. ಹಿಂದೆ ದೇವತೆಗಳು ವರುಣನಿಂದ ಹೇಗೋಹಾಗಿ, ದೇವವರ್ಚಸ್ಸುಳ್ಳ ಯಾಜಕರು, ಧರ್ಮರಾಜನಿಂದ ಶಾಸ್ತ್ರೋಕ್ತವಾಗಿ ಯಾಗವನ್ನು ನಡೆಸಿದರು.

❀ ಶಿಶುಪಾಲನ ಧ ವೃತ್ತಾಂತವು ❀

ಯಾಗವು ಪೂರ್ಣವಾಯಿತು. ಆ ಮೇಲೆ ಸೋಮಾಭಿಷವವೆಂಬ ದಿನದಲ್ಲಿ, ಧರ್ಮರಾಜನು, ಅಲ್ಲಿ ನೆರೆದಿದ್ದ ಸದಸಸ್ಪತಿಗಳನ್ನೂ, ಯಾಜಕರನ್ನೂ, ಇತರ ಮಹಾತ್ಮರನ್ನೂ ತಕ್ಕ ಸತ್ಕಾರಗಳಿಂದ ಪೂಜಿಸತೊಡಗಿದನು. ಆ ದರೆ ಅವರಲ್ಲಿ ಮೊದಲು ಯಾರಿಗೆ ಅಗ್ರಪೂಜೆಯನ್ನು ನಡೆಸಬೇಕೆಂದು ಅವನಿಗೆ ತೋರದೆ ಹೋಯಿತು. ಆ ಸಭೆಯಲ್ಲಿ ಅಂತಹ ಅಗ್ರಪೂಜೆಯನ್ನು ಹೊಂದುವುದಕ್ಕೆ ಯೋಗ್ಯರಾದವರನ್ನೇಕಮಂದಿ ಇದ್ದುದರಿಂದ, ಅವರಲ್ಲಿ ಯಾರನ್ನು ಪುರಸ್ಕರಿಸಬೇಕೆಂದು ತೋರದೆ ಧರ್ಮರಾಜನು ಯೋಚಿಸುತ್ತ ನಿಂತಿರುವಾಗ, ಪಂಚಪಾಂಡವರಲ್ಲಿ ಕಿರಿಯವನಾಗಿದ್ದರೂ ಮಹಾಬುದ್ಧಿಶಾಲಿಯೆನಿಸಿಕೊಂಡ ಸಹದೇವನು ಹೀಗೆಂದು ಹೇಳುವನು. “ಅಣ್ಣಾ! ಇಲ್ಲಿ ನಿನಗೆ ಸಂದೇಹವೇನಿದೆ? ಇದೋ! ಬ್ರಹ್ಮವಿದರಿಗೆ ಸ್ವಾಮಿಯಾದ ಈ ಕೃಷ್ಣನೇ ಇಲ್ಲಿನ ಅಗ್ರಪೂಜೆಗೆ ತಕ್ಕ ಪಾತ್ರವು. ಆ ಭಗವಂತನೇ ಸರ್ವದೇವತಾಸ್ವರೂಪನು. ಈ ಯಾಗಕ್ಕೆ ವಿಹಿತಗಳಾದ ದೇಶಕಾಲಧನಾದಿಗಳೆಲ್ಲವೂ ಇವನ ಸ್ವರೂಪವೇ! ಈ ಪ್ರಪಂಚವೇ ಈತನ ಶರೀರರೂಪವಾಗಿರುವುದು. ಸಮಸ್ತಕೃತುಗಳೂ ಏತನ್ಮಯವಾದುವು. ಅಗ್ನಿ ದೇವನೂ, ಅಹುತಿಗಳೂ, ಮಂತ್ರಗಳೂ, \* ಸಾಂಖ್ಯಯೋಗಗಳೂ ಇವೆಲ್ಲವೂ ತನ್ನಯವಾದುದು. ಚರಾಚರಾತ್ಮಕವಾದ ಸಮಸ್ತಪ್ರಪಂಚಕ್ಕೂ ಈತನೇ ಅಂತರಾತ್ಮನು. ಇವನೇಜಗತ್ಸೃಷ್ಟಿಗೆಮೊದಲು, ಚಿದಚಿದಾತ್ಮಕವಾದ ಪ್ರಪಂಚದೊಡನೆ ಕಲೆತು, ತಾನೊಬ್ಬನೇ ಒಬ್ಬನಾಗಿದ್ದವನು. ಇವನಿಗೆ ಬೇರೆ ಕಾರಣವಸ್ತುವಿಲ್ಲವಾದುದರಿಂದ ಅದ್ವಿತೀಯನು. ಈ ಭಗವಂತನು ತನಗೆತಾನೇ ಆಧಾರನೇ ಹೊರತು, ಇವನಿಗೆ ಬೇರೆ ಆಶ್ರಯವಸ್ತುವಿಲ್ಲ! ತನ್ನನ್ನೇ ತಾನು ಉಪಕರಣವಾಗಿಟ್ಟುಕೊಂಡು, ಸಮಸ್ತಭೂತಗಳಸೃಷ್ಟಿ, ಸ್ಥಿತಿ, ಸಂಹಾರಗಳನ್ನು ನೆರವೇರಿಸುವನು. ಹೀಗೆ

\* ಸಾಂಖ್ಯವೆಂದರೆ ಅತ್ಯಸ್ವರೂಪವಿಮರ್ಶನವು. ಯೋಗವೆಂದರೆ ಪರಮಾತ್ಮೋಪಾಸನವು, ಇವೆರಡಕ್ಕೂ ಭಗವಂತನೇ ನಿರ್ವಾಹಕನೆಂದು ಭಾವವು.

ತಾನೇ ಜಗದ್ರೂಪವಾಗಿ ಪರಿಣಮಿಸಿದ್ದರೂ, ಆ ಜಗತ್ತಿನ ಉತ್ಪತ್ತಿವಿನಾಶಾದಿವಿ ಕಾರಗಳಿಗೆ ಒಳಗಾಗದೆ, ಅಜನಿಸಿ ಸೆಕೊಂಡಿರುವನು. ಹೀಗೆ ನಿರ್ವಿಕಾರನಾಗಿದ್ದರೂ, ಈತನು ಮನುಷ್ಯಾಂತರವನ್ನೆತ್ತಿ ಕರ್ಮಗಳನ್ನು ನಡೆಸುವುದು, ಈ ಲೋಕಕ್ಕೆ ಧರ್ಮಾದಿಪುರುಷಾರ್ಥಸಿದ್ಧಿಗೆ ದಾರಿಯನ್ನು ತೋರಿಸುವುದಕ್ಕೇ ಹೊರತು ಬೇರೆಯಲ್ಲ. ಆದುದರಿಂದ ಅಣ್ಣಾ ! ಮಹಾತ್ಮನಾದ ಈ ಕೃಷ್ಣನಿಗೆ ಅಗ್ರಪೂಜೆಯನ್ನು ನಡೆಸು. ಇವನೊಬ್ಬನನ್ನು ಸತ್ಕರಿಸುವುದರಿಂದ ಸಮಸ್ತಭೂತಗಳನ್ನೂ ಪೂಜಿಸಿದಂತೆಯೇ ಆಗುವುದು. ಈತನು ಸರ್ವಾಂತರಾಮಿಯಾದುದರಿಂದ ನಿನ್ನ ಆತ್ಮಕ್ಕೂ ಇದರಿಂದ ತೃಪ್ತಿಯಂಟು. ಸಮಸ್ತಭೂತಗಳಿಗೂ ಅಂತರಾತ್ಮನಾಗಿ, ಸರ್ವಶರೀರಕನಾಗಿ ರಾಗದ್ವೇಷಾದಿಗಳಿಲ್ಲವೆ ಶಾಂತನಾಗಿ, ಪೂರ್ಣಕಾಮನಾದುದರಿಂದ, ನಿತ್ಯ ಸಂತೋಷಿಯಾಗಿರುವ ಈ ಕೃಷ್ಣನಿಗೆ ನೀನು ಪೂಜೆಯನ್ನು ಮಾಡಿದ ಪಕ್ಷದಲ್ಲಿ ಆ ನಿನ್ನ ಪೂಜೆಗೆ ಅಪಾರವಾದ ಫಲವಂಟು, ಕರ್ಮಗಳಿಗೆ ಸಾರ್ಥಕ್ಯವನ್ನಪ್ಪಿಸುವವ ರೊಬ್ಬೊಬ್ಬರೂ ಇವನನ್ನೇ ಪೂಜಿಸಬೇಕು” ಎಂದನು. ಕೃಷ್ಣನ ಪ್ರಭಾವವನ್ನು ತಿಳಿದ ಸಹದೇವನು ಹೀಗೆಂದು ಹೇಳಿ ಸುಮ್ಮನಿರಲು, ಅಲ್ಲಿದ್ದ ಬ್ರಾಹ್ಮಣೋತ್ತಮರೆಲ್ಲರೂ “ ಭಲೆ ಶಹಬಾಸಾ ” ಎಂದು ಆ ಸಹದೇವನ ಮಾತನ್ನು ಸಂತೋಷದಿಂದ ಅನುಮೋದಿಸಿದರು. ಇದೆಲ್ಲವನ್ನೂ ಕೇಳಿದ ಮೇಲೆ ಧರ್ಮರಾಜನು, ಸಂತೋಷದಿಂದ ಮುಂದೆ ಬಂದು, ಕೃಷ್ಣನಿಗೆ ಅಗ್ರಪೂಜೆಯನ್ನು ಮಾಡತೊಡಗಿದನು. ವೊದಲು ಕೃಷ್ಣನ ಪಾದಗಳನ್ನು ತೊಳೆದು, ಆ ಪಾದಶೀರ್ಷ್ಯವನ್ನು ತನ್ನ ತಲೆಗೆ ಪ್ರೋಕ್ಷಿಸಿಕೊಂಡನು. ತನ್ನ ಪತ್ನಿಯಾದ ದ್ರೌಪದಿಗೂ, ತಮ್ಮಂದಿರಿಗೂ ಮಂತ್ರವರ್ಗಗಳಿಗೂ ಅದನ್ನು ಶಿರಸಾಧಾರಣಮಾಡುವಂತೆ ಹೇಳಿದನು. ಅಮೇಲೆ ಕೃಷ್ಣನಿಗೆ ಅಮೂಲ್ಯವಾದ ಪೀತಾಂಬರಗಳನ್ನೂ, ಬೆಲೆಯುಳ್ಳ ಆಭರಣಗಳನ್ನೂ, ಕಾಣಕೆಯಾಗಿ ಸಮರ್ಪಿಸಿ, ಆತನ ಪಾದಪೂಜೆಯನ್ನು ಮಾಡುತ್ತ, ಆಗ ತನಗುಂಟಾದ ಸಂತೋಷದಿಂದ ಕಣ್ಣಿನಲ್ಲಿ ಅನಂದಬಾಷ್ಪವು ಉಕ್ಕಿಬರುತ್ತಿರಲು, ಆ ಕೃಷ್ಣನ ದಿವ್ಯಮೂರ್ತಿಯನ್ನು ನೋಡುವುದಕ್ಕೂ ಅವಕಾಶವಿಲ್ಲದೆ ಸುಮ್ಮನೆ ಮೈಮರೆತು ನಿಂತಿದ್ದನು. ಹೀಗೆ ಧರ್ಮರಾಜನು ಕೃಷ್ಣನಿಗೆ ಪೂಜೆಯನ್ನು ನಡೆಸುವಾಗ, ಅಲ್ಲಿ ನೆರೆದಿದ್ದ ಸಮಸ್ತಜನವೂ ತಲೆಯ ಮೇಲೆ ಕೈಜೋಡಿಸಿ “ ನಮೋ ನಮಃ ” ಎಂದು ಜಯಘೋಷವನ್ನು ಮಾಡುತ್ತಿತ್ತು. ಆಕಾಶದಿಂದ ಪುಷ್ಪವೃಷ್ಟಿಯು ಸುರಿಯಿತು. ಅಲ್ಲಿ ನೆರೆದಿದ್ದ ಸಭಾಜನವೆಲ್ಲವೂ ಏಕವಾಕ್ಯದಿಂದ ಕೃಷ್ಣನ ಗುಣಗಳನ್ನು ಕೊಂಡಾಡುತ್ತಿದ್ದರು. ಇದನ್ನು ಕೇಳಿ ಅಲ್ಲಿದ್ದ ಶಿಶುಪಾಲನಿಗೆ ಸಹಿಸಲಾರದ ಸಂಕಟವಂಟಾಯಿತು. ತಾನು ಕುಳಿತ್ತಿದ್ದ


ಪೀತದಿಂದ ಥಟ್ಟನೆ ಮೇಲೆದ್ದು, ಕೈಯನ್ನು ಮೇಲಕ್ಕೆತ್ತಿ, ಆ ಮಹಾಸಭೆಯಲ್ಲಿ ನಿರ್ಭಯವಾಗಿ ನಿಂತು, ಭಗವಂತನಾದ ಆ ಕೃಷ್ಣನನ್ನು ಪರುಷವಾಕ್ಯಗಳಿಂದ ಹೀಗೆಂದು ನಂದಿಸತೊಡಗಿದನು. 'ಆಹಾ! ಕಾಲಗತಿಯನ್ನು ಮೀರುವುದು ಯಾರಿಗೂ ಸಾಧ್ಯವಲ್ಲವೆಂದೂ, ಬ್ರಹ್ಮಾದಿಗಳೂ ಆ ಕಾಲವಶದಿಂದ ಬುದ್ಧಿಗಿಟ್ಟು ಹೋಗುವರೆಂದೂ, ಹೇಳುವ ಲೋಕವಾರ್ತೆಯುಯಥಾರ್ಥವೇ? ಏಕೆಂದರೆ. ಇಲ್ಲಿ ವಯೋವೃದ್ಧರಾದವರಿಗೂಕೂಡ ಅತ್ಯಲ್ಪನಾದ ಒಬ್ಬ ಸಣ್ಣ ಹುಡುಗನ ಮಾತಿನಿಂದ ಬುದ್ಧಿಯು ಕೆಟ್ಟುಹೋಯಿತಲ್ಲ! ಎಲೈ ಸದಸ್ಯರೇ! ನೀವು ಪಾತ್ರಾಪಾತ್ರಗಳನ್ನು ಚೆನ್ನಾಗಿ ಬಲ್ಲವರಾಗಿದ್ದೂ, ಹುಡುಗನಾದ ಈ ಸಹದೇವನ ಮಾತನ್ನು ಕೇಳಿ, ಈ ಕೃಷ್ಣನೇ ಇಲ್ಲಿನ ಅಗ್ರಪೂಜೆಗೆ ಅರ್ಹನೆಂದು ನಂಬಬಹುದೆ! ತಪಸ್ಸಿನಲ್ಲಿಯೂ, ವ್ರತದಲ್ಲಿಯೂ, ಜ್ಞಾನದಲ್ಲಿಯೂ ಮೇಲೆನಿಸಿಕೊಂಡು, ಆ ಜ್ಞಾನಬಲದಿಂದ ಪಾಪಗಳೆಲ್ಲವನ್ನೂ ಕಳೆದು, ಬ್ರಹ್ಮನಿಷ್ಠರಾದ ಪರಮರ್ಷಿಗಳು ಈ ಸಭೆಯಲ್ಲಿ ಎಷ್ಟೋಮಂದಿಯುಂಟು. ಅವರೆಲ್ಲರೂ ಲೋಕಪಾಲಕರಿಂದಲೂ ಗೌರವಿಸಲ್ಪಡತಕ್ಕ ಮಹಾಮಹಿಮೆಯುಳ್ಳವರು. ಅಂತವರೆಲ್ಲರನ್ನೂ ಅಲಕ್ಷ್ಯಮಾಡಿ, ನೀಚಕುಲದವನಾದ ಈ ಗೊಲ್ಲನಿಗೆ ಅಗ್ರಪೂಜೆಯನ್ನು ನಡೆಸುವಿರಾ! ಕಾಗೆಗೆ ಪುರೋಡಾಶವನ್ನು ಕೊಡುವಂತೆ ಇವನಿಗೆ ಈ ವಿಧವಾದ ಪೂಜೆಯನ್ನರ್ಪಿಸುವುದು ಯೋಗ್ಯವೇ? ಇವನಿಗಾದರೋ ಕುಲವಿಲ್ಲ! ಆಶ್ರಮವಿಲ್ಲ! ವರ್ಣನಿಯಮವಿಲ್ಲ! ಆದುದರಿಂದ ಸಮಸ್ತ ಧರ್ಮಗಳಿಗೂ ಈತನು ಹೊರಗಾಗಿರುವನು. ಇವನಿಗೆ ನಿಯಾಮಕರೊಬ್ಬರೂ ಇಲ್ಲದುದರಿಂದ ಯಥೇಚ್ಛವಾಗಿ ಪ್ರವರ್ತಿಸತಕ್ಕವನು. ಇವನಲ್ಲಿ ಗುಣವೆಂಬುದು ಲೇಶಮಾತ್ರವೂ ಇಲ್ಲ. ಇವನಕುಲವೇ ಸತ್ಪುರುಷದಿಂದ ಬಹಿಷ್ಕೃತವಾಗಿರುವುದು. ಇವನು ಯಾವಾಗಲೂ ನಿಷ್ಕಾರಣವಾದ ಪಾಪಕೃತ್ಯಗಳಿಂದಲೇ ಕಾಲವನ್ನು ಕಳೆದವನು. ಮತ್ತು ಅನೇಕಬ್ರಹ್ಮರ್ಷಿಗಳಿಗೆ ನಿವಾಸವಾದ ಆರ್ಯವರ್ತದೇಶಗಳನ್ನು ಬಿಟ್ಟು, ಸಹಜವಾದ ಬ್ರಹ್ಮವರ್ತಸ್ಸನ್ನು ನೀಗಿ, ಸಮುದ್ರದುರ್ಗವನ್ನಾಶ್ರಯಿಸಿ, ಕಳ್ಳನಂತೆ ಬಂದು ಪುಜೆಗಳನ್ನು ಬಾಧಿಸುತ್ತಿರುವನು. ಇಂತವನಿಗೆ ಈ ಸಭೆಯಲ್ಲಿ ಅಗ್ರಪೂಜೆಯೇ?" ಎಂದನು. ಹೀಗೆ ಶಿಶುಪಾಲನು, ತನಗೆ ವಿನಾಶಕಾಲವು ಸಮೀಪಿಸಿದ್ದುದರಿಂದ, ಕೃಷ್ಣನನ್ನು ಕುರಿತು ಆಡಬಾರದಮಾತುಗಳನ್ನಾಡಿ ನಂದಿಸತಿದ್ದನು. ಅದನ್ನು ಕೇಳುತ್ತಿದ್ದಾಗಲೂಕೂಡ ಕೃಷ್ಣನು, ನರಿಗಳ ಕೂಗನ್ನು ಸಿಂಹವು ಹೇಗೋ ಹಾಗೆ ಲಕ್ಷ್ಯಮಾಡದೆ, ಗಂಭೀರಸ್ವಭಾವದಿಂದ

\* ಈ ಶಿಶುಪಾಲನ ನಂದಾವಾಕ್ಯಗಳಲ್ಲಿಯೂ ಪರಬ್ರಹ್ಮನ ಗುಣಗಳೇ ವ್ಯಕ್ತವಾಗುವುದಾಗಿ ತಿಳಿಯಬೇಕು.

ಬಾಯೆತ್ತದೆ ಸುಮ್ಮನಿದ್ದನು. ಆದರೆ ಅಲ್ಲಿದ್ದ ಸಭಾಜನರೆಲ್ಲರೂ ಆ ಕೃಷ್ಣನ ನಿಂದೆಯನ್ನು ಕೇಳಲಾರದೆ ಕಿವಿಗಳನ್ನು ಮುಚ್ಚಿಕೊಂಡು ಶಿಶುಪಾಲನನ್ನೇ ನಿಂದಿಸುತ್ತ, ಆ ಸಭೆಯನ್ನು ಬಿಟ್ಟು ಹೊರಗೆ ಬಂದು ಬಿಟ್ಟರು. ಓ! ಪರೀಕ್ಷಿದ್ರಾಜಾ! ಆ ಭಗವಂತನ ವಿಷಯವಾದ ನಿಂದೆಯಾಗಲಿ, ಭಗವದ್ಭಕ್ತರ ನಿಂದೆಯಾಗಲಿ ಕಿವಿಗೆ ಬಿದಾಗ ಯಾವನು ಆ ಸ್ಥಳವನ್ನು ಬಿಟ್ಟು ಹೋಗದಿರುವನೋ, ಅವನಿಗೆ ಅಧೋಗತಿಯ ತಪದು! ಈ ಧರ್ಮಸೂಕ್ಷ್ಮವನ್ನು ತಿಳಿದುದರಿಂದಲೇ ಅಲ್ಲಿದ್ದ ಬ್ರಾಹ್ಮಣೋತ್ತಮರೆಲ್ಲರೂ ಹೊರಕ್ಕೆ ಬಂದು ಬಿಟ್ಟರು. ಇಷ್ಟರಲ್ಲಿ ಅಲ್ಲಿ ನೆರೆದಿದ್ದ ಪಾಂಡವ, ಮತ್ಸ್ಯಕೇಕಯ ಸೃಂಜಯರೆಲ್ಲರೂ ಕೋಪವನ್ನು ತಡೆಯಲಾರದೆ, ಆಯುಧವನ್ನು ಕೈಗೆತ್ತಿಕೊಂಡು, ಆಗಲೇ ಶಿಶುಪಾಲನನ್ನು ಕೊಂದುಬಿಡಬೇಕೆಂದು ಮೇಲಕ್ಕೆದ್ದರು. ಇದನ್ನು ನೋಡಿ ಶಿಶುಪಾಲನೂ, ಕತ್ತಿಗುರಾಣಿಗಳನ್ನೆತ್ತಿಕೊಂಡು, ಕೃಷ್ಣಪಕ್ಷದವರಾದ ಆ ಗಾಜರನ್ನು ಹುಂಕಾರದಿಂದ ಗದರಿಸುತ್ತ, ಇದಿರಾಗಿ ನಿಂತನು. ಇಷ್ಟರಲ್ಲಿ ಕೃಷ್ಣನು, ತನ್ನ ಆಸನದಿಂದ ಮೇಲೆದ್ದು, ಆ ರಾಜರೆಲ್ಲರನ್ನೂ ಹಿಂಜಿರಿ ಕಳುಹಿಸಿ, ತೀಕ್ಷ್ಣಧಾರಿಯುಳ್ಳ ತನ್ನ ಚಕ್ರಾಯುಧವನ್ನು ಪ್ರಯೋಗಿಸಿ, ಶಿಶುಪಾಲನ ಶಿರಸ್ಸನ್ನು ಭೇದಿಸಿಬಿಟ್ಟನು. ಆ ಶಿಶುಪಾಲನ ತಲೆಯು ಕೆಳಗೆ ಬಿದ್ದಾಗ, ಅಲ್ಲಿ ದೊಡ್ಡ ಕೋಲಾಹಲವು ಹೊರಟಿತು. ಅವನಪಕ್ಷದವರಾಗಿ ಅಲ್ಲಿಗೆ ಬಂದಿದ್ದ ಇತರರಾಜರೆಲ್ಲರೂ ತಾವು ಬದುಕಿದರೆ ಸಾಕೆಂದು ಪಲಾಯನಮಾಡಿದರು. ಶಿಶುಪಾಲನ ತಲೆಯು ಕೆಳಗೆ ಬೀಳುತ್ತಿರುವಾಗಲೇ, ಆಕಾಶದಿಂದ ಭೂಮಿಗೆ ಬಿದ್ದ ಕೊಳ್ಳಿಯಂತೆ, ಆತನ ದೇಹದಿಂದ ಒಂದಾನೊಂದು ದಿವ್ಯತೇಜಸ್ಸುಹೊರಟು ಬಂದು, ಸಮಸ್ತಭೂತಗಳೂ ನೋಡುತ್ತಿದ್ದ ಹಾಗೆ ಕೃಷ್ಣನ ದೇಹದಲ್ಲಿ ಪ್ರವೇಶಿಸಿತು. ಓ! ಪರೀಕ್ಷಿದ್ರಾಜಾ! ಆ ಶಿಶುಪಾಲನು ಹಿಂದಿನ ಮೂರುಜನ್ಮಗಳಿಂದ ವಿಷ್ಣುವಿನಲ್ಲಿ ವೈರಬುದ್ಧಿಯನ್ನಿಟ್ಟು, ಎಡೆಬಿಡದೆ ಅವನನ್ನು ಧ್ಯಾನಿಸುತ್ತಿದ್ದುದರಿಂದ, ಈಗ ಅವನಿಗೆ ವಿಷ್ಣು ಸಾಯುಜ್ಯವುಂಟಾಯಿತು. ಇದರಿಂದ ಅವರವರ ಚಿತ್ತವೃತ್ತಿಯೇ ಶುಭಾಶುಭಗಳಿಗೆ ಕಾರಣವೆಂಬುದನ್ನು ನೀನು ತಿಳಿಯಬಹುದು. ಅಮೇಲೆ ಇತ್ತಲಾಗಿ ಯುಧಿಷ್ಠಿರನು, ಮತ್ತಿಕ್ಕುಗಳಿಗೂ, ಸದಸ್ಯರಿಗೂ, ವಿಶೇಷವಾದ ದಕ್ಷಿಣೆಯನ್ನು ಕೊಟ್ಟುಸತ್ಕರಿಸಿ, ಅವಭೃಥಸ್ನಾನವನ್ನು ಮುಗಿಸಿದನು. ಹೀಗೆ ಯೋಗೀಶ್ವರನಾದ ಕೃಷ್ಣನು ತಾನೇ ಮುಂದಾಗಿ ನಿಂತು ಧರ್ಮರಾಜನಿಂದ ಆ ಯಜ್ಞವನ್ನು ಮಾಡಿಸಿದಮೇಲೆ, ತನ್ನ ಇಷ್ಟಮಿತ್ರರೆಲ್ಲರೂ ಅಪೇಕ್ಷಿಸಿದುದರಿಂದ, ಆ ಯಜ್ಞವು ಮುಗಿದಮೇಲೆಯೂ ಕೆಲವು ತಿಂಗಳುಗಳವರೆಗೆ ಅಲ್ಲಿಯೇ ಇರುತ್ತಿದ್ದನು. ಆಗಲೂ ಧರ್ಮರಾಜನಿಗೆ ಕೃಷ್ಣನನ್ನು ಕಳುಹಿಸಿಕೊಡುವುದಕ್ಕೆ









162. ಶಿಶುಪಾಲವಧೆ B - 7

ಇಷ್ಟವಿರಲಿಲ್ಲ! ಕೊನೆಗೆ ಕೃಷ್ಣನು, ಪ್ರಯತ್ನ ಪೂರ್ವಕವಾಗಿ ಯಾವುದೋ ಒಂದು ನಿರ್ಬಂಧದಿಂದ ತನ್ನ ಪತ್ನಿ ಪರಿವಾರಗಳೊಡನೆ ಅಲ್ಲಿಂದ ಹಿಂತಿರುಗಬೇಕಾಯಿತು. ಓ ಪರೀಕ್ಷಿದ್ರಾಜಾ! ವೈಕುಂಠವಾಸಿಗಳಾದ ಜಯವಿಜಯರಿಗೆ ಬ್ರಾಹ್ಮಣಶಾಪ ದಿಂದುಂಟಾದ ಮೂರು ರಾಕ್ಷಸಜನ್ಮಗಳನ್ನೂ, ಅವುಗಳಚರಿತ್ರವನ್ನೂ ನಿನಗೆ ವಿವರಿಸಿ ತಿಳಿಸಿದೆನು. ಧರ್ಮರಾಜನೂಕೂಡ ರಾಜಸೂಯವನ್ನು ಮುಗಿಸಿ, ಅವ ಭೃಥಸ್ಥಾನವನ್ನು ಮಾಡಿದಮೇಲೆ, ಬಹ್ಮಕ್ಷತ್ರಿಯರಿಂದ ಕೂಡಿದ ಆ ಸಭೆಯಲ್ಲಿ ಸಾಕ್ಷಾತ್ತೇವೇಂದ್ರನಂತೆ ಪ್ರಕಾಶಿಸುತ್ತಿದ್ದನು. ಆ ಯಜ್ಞಕ್ಕಾಗಿ ಬಂದಿದ್ದ ದೇವ ಮಾನವಗಂಧರ್ವಾದಿಗಳೆಲ್ಲರೂ ಧರ್ಮರಾಜನಿಂದ ಸತ್ಕೃತರಾಗಿ, ಆ ಯಾಗದ ವೈಭವವನ್ನೂ, ಕೃಷ್ಣನ ಪ್ರಭಾವವನ್ನೂ ಕೊಂಡಾಡುತ್ತ, ತಮ್ಮ ತಮ್ಮ ಸ್ಥಾನ ಗಳಿಗೆ ಹಿಂತಿರುಗಿದರು. ಅಲ್ಲಿಗೆ ಬಂದಿದ್ದ ಲಕ್ಷ್ಮೀಪಲಕ್ಷ ಜನರಲ್ಲಿ, ಪರಮಪಾಪಿ ಯಾಗಿಯೂ, ಕುರುಕುಲಾಧಮನಾಗಿಯೂ ಇರುವಧುರೋಧನನೊಬ್ಬನುಮಾತ್ರ, ಧರ್ಮರಾಜನ ಐಶ್ವರ್ಯವನ್ನೂ, ಯಾಗವೈಭವವನ್ನೂ ನೋಡಿ ಸಹಿಸಲಾರದೆ ಕೊನೆಗೆ ಅವಮಾನಪಟ್ಟೂ ಹೋದನು. ಓ ಪರೀಕ್ಷಿದ್ರಾಜಾ! ಭಗವಂತನಾದ ಶ್ರೀಕೃಷ್ಣನು ನಡೆಸಿದ ಈ ಶಿಶುಪಾಲವಧೆ, ಜರಾಸಂಧನ ಸೆರೆಯಲ್ಲಿ ಸಿಕ್ಕಿದ್ದ ರಾಜರ ಬಂಧವಿವೋಚನೆ, ಧರ್ಮರಾಜನ ರಾಜಸೂಯಸಮಾಪ್ತಿ, ಮುಂತಾದ ಚರಿತ್ರೆಗಳನ್ನು ಯಾವನು ಭಕ್ತಿಯಿಂದ ಪಠಿಸುವನೋ ಅವನು ಸರ್ವಪಾಪವಿಮುಕ್ತ ನಾಗಿ, ಸಮಸ್ತ ಶ್ರೇಯಸ್ಸುಗಳನ್ನೂ ಹೊಂದುವನು

ಇದು ಎಪ್ಪತ್ತನಾಲ್ಕನೆಯ ಅಧ್ಯಾಯವು.


{
 ಧರ್ಮರಾಜನು ಅವಭೃಥವನ್ನು ನಡೆಸಿದುದು.  
 ದುರೋಧನನಿಗೆ ಅವಮಾನವಾದುದು.
 }


ಆಗ ಪರೀಕ್ಷಿದ್ರಾಜನು ಶುಕಮುನಿಯನ್ನು ಕುರಿತು. ‘ಓ ಮಹಾತ್ಮಾ! ಧರ್ಮರಾಜನು ಯಾರಲ್ಲಿಯೂ ದ್ವೇಷಬುದ್ಧಿಯಿಲ್ಲದುದರಿಂದಲ್ಲವೇ ಅಜಾತ ಶತ್ರುವೆನಿಸಿಕೊಂಡಿರುವನು? ಅವನು ನಡೆಸಿದ ರಾಜಸೂಯಯಾಗದಲ್ಲಿ ದುರೋಧನನು ಹೊರತಾಗಿ, ಅಲ್ಲಿಗೆ ಬಂದಿದ್ದ ಇತರರಾಜರೂ, ಮುಷಿಗಳೂ, ದೇವತೆಗಳೂ, ಸಂತೋಷದಿಂದ ಹೋದರೆಂದು ಹೇಳಿದೆಯಲ್ಲವೆ? ಆ ದುರೋಧನನೊಬ್ಬನುಮಾತ್ರ ಅವಮಾನಿತನಾಗಿ ಹೋಗುವುದಕ್ಕೆ ಕಾರಣವೇನೆಂಬುದನ್ನು

ತಿಳಿಸಬೇಕು” ಎಂದು ಕೇಳಿದನು. ಅದಕ್ಕಾರ್ಕಶುಕಮಹರ್ಷಿಯು “ಓ ರಾಜೇಂದ್ರಾ! ಕೇಳು! ನಿನ್ನ ಪಿತಾಮಹನಾದ ಧರ್ಮರಾಜನ ಯಾಗಕಾಲದಲ್ಲಿ, ಅವನಲ್ಲಿರುವ ಪ್ರೀತಿವಿಶೇಷದಿಂದ, ಅವನ ಬಂಧುಗಳೆಲ್ಲರೂ ಅಕ್ಕರೆಯಿಂದ ಆಯಾ ಕಾಲೋಚಿತವಾದ ಕಾರ್ಯಗಳನ್ನು ನಡೆಸುತ್ತಿದ್ದರು. ಭೀಮಸೇನನು ಅಡಿಗೆಯ ಮನೆಗೆ ಅಧ್ಯಕ್ಷನಾಗಿದ್ದು, ಅದರ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದನು ದುರ್ರೋಧನನು ಧನಾಧ್ಯಕ್ಷನಾಗಿ ಬೊಕ್ಕಸದ ಕೆಲಸವನ್ನು ನೋಡುತ್ತಿದ್ದನು. ಸಹ ದೇವನು ಯಜ್ಞಕ್ಕಾಗಿ ಬಂದವರನ್ನು ಸನ್ಮಾನಿಸುವ ಕಾರ್ಯದಲ್ಲಿನು ನಕುಲನು ಯಜ್ಞಸಾಮಗ್ರಿಗಳನ್ನೊದಗಿಸಿಡುವುದರಲ್ಲಿ ನಿರತನಾಗಿದ್ದನು. ಅರ್ಜುನನು ಅಲ್ಲಿಗೆ ಬಂದ ಸತ್ಪುರುಷರಿಗೆ ಗಂಧಪುಷ್ಪಾದಿಗಳನ್ನೊಪ್ಪಿಸುತ್ತಿದ್ದನು. ಕೃಷ್ಣನು ಅಭ್ಯಾಗತರಾಗಿ ಬಂದ ಸಾಧುಗಳ ವಾದಪ್ರಕ್ಷಾಲನಕಾರ್ಯವನ್ನು ತಾನೇಕೈಕೊಂಡನು. ಹೀಗೆಯೇ ದ್ರುಪದಪುತ್ರನಾದ ಧೃಷ್ಟದ್ಯುಮ್ನನು ಬಂದವರಿಗೆ ಭಕ್ಷ್ಯಭೋಜ್ಯಾದಿಭೋಜನಸಾಮಗ್ರಿಗಳನ್ನು ತಂದಿಡುವುದರಲ್ಲಿಯೂ, ಮಹೋದಾರಸ್ವಭಾವವುಳ್ಳ ಕರ್ಣನು ದಾನಕಾರ್ಯದಲ್ಲಿಯೂ ನಿರತರಾಗಿದ್ದರು. ಹೀಗೆಯೇ ಸಾತ್ಯಕಿ, ವಿಕರ್ಣ, ಕೃತವರ್ಮ, ವಿಮರ, ಬಾಹ್ಲೀಕ, ಭೂರಿತಪಸ್ವಿ, ಸಂತರ್ದನ, ಮೊದಲಾದವರೆಲ್ಲರೂ, ಧರ್ಮರಾಜನಿಗೆ ಪ್ರಿಯವನ್ನುಂಟುಮಾಡಬೇಕೆಂಬ ಉದ್ದೇಶದಿಂದ, ತಮತಮಗೆ ನಿಯಮಿತವಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು. ಯಾಗಾಂತ್ಯದಲ್ಲಿ ಯಾಗನಿರ್ವಾಹಕರಾದ ಋತ್ವಿಕ್ವರೋಹಿತಾದಿಗಳೂ, ಸದಸ್ಯರೂ, ವಿದ್ವಾಂಸರೂ, ಇಷ್ಟಮಿತ್ರರೂ, ಅವರವರ ಅಂತಸ್ತಿಗೆ ತಕ್ಕಂತೆ, ವಸ್ತ್ರಾಭರಣದಕ್ಷಿಣಾದಿಗಳಿಂದಲೂ, ಪ್ರಿಯವಾಕ್ಯಗಳಿಂದಲೂ ಸತ್ಕೃತರಾಗಿ, ಶಿಶುಪಾಲನು ಶ್ರೀಕೃಷ್ಣಸಾಯುಜ್ಯವನ್ನು ಹೊಂದಿದನೊಲಿ, ಎಲ್ಲರೂ ಗಂಗಾನದಿಯಲ್ಲಿ ಅವಭೃಥಸ್ನಾನಕ್ಕಾಗಿ ಅತಿವೈಭವದಿಂದ ಹೊರಟರು. ಅವರ ಮುಂದೆ ಮೃದಂಗ, ಶಂಖ, ಪಣವ, ದುಂದುಭಿ, ಆನಕ, ಗೋಮುಖ, ಮೊದಲಾದ ವಾದ್ಯಗಳು ಮೊಳಗುತ್ತಿದ್ದುವು. ನರ್ತಕಿಯರು ಸಂತೋಷದಿಂದ ನರ್ತಿಸುತ್ತಿದ್ದರು. ಗಾಯಕರು ಗಾನಮಾಡಿರು. ಗಾಯಕರು ನುಡಿಸುತ್ತಿದ್ದ ವೀಣಾ ವೇಣು ಮೃದಂಗಾದಿವಾದ್ಯ ಧ್ವನಿಗಳೂ, ಅವರ ಕರತಾಲಗಳ ಧ್ವನಿಯೂ ಗಗನವ್ಯಾಪಿಯಾಗಿ ಹರಡಿತ್ತು. ಧ್ವಜಪತಾಕೆಗಳೊಡನೆ ವಿಚಿತ್ರಾಲಂಕಾರಶೋಭಿತಗಳಾದ ರಥಗಜತುರಗ ಪದಾತಿಗಳೆಂಬ ಚತುರಂಗಸೈನ್ಯವೂ ಮುಂದೆ ನಡೆಯುತ್ತಿತ್ತು. ಯಾದವರು, ಸೃಂಜಯರು, ಕಾಂಭೋಜರು, ಕುರುಗಳು, ಕೋಽಲರು, ಕೇಕಯರು, ಮುಂತಾದ ದೇಶಾಧೀಶ್ವರರೆಲ್ಲರೂ, ಸುವರ್ಣಹಾರಗಳಿಂದಲಂಕೃತರಾಗಿ,

ಯಾಗದೀಕ್ಷಿತನಾದ ಧರ್ಮರಾಜನನ್ನು ಮುಂದಿಟ್ಟುಕೊಂಡು, ಭೂಮಿಯನ್ನು ನಡುಗಿಸುವಂತೆ ತಮ್ಮ ತಮ್ಮ ದೊಡ್ಡ ಸೇನೆಗಳೊಡನೆ ಬರುತ್ತಿದ್ದರು. ಸದಸ್ಯರೂ ಮುತ್ತಿಕ್ಕುಗಳೂ, ಪುರೋಹಿತರೂ, ಇತರಬ್ರಾಹ್ಮಣೋತ್ತಮರೂ ವೇದಘೋಷಗಳನ್ನು ಮಾಡುತ್ತ ಬಂದರು. ಈ ಮಹೋತ್ಸವವನ್ನು ನೋಡುವುದಕ್ಕಾಗಿ ದೇವತೆಗಳೂ, ಪಿತೃಗಳೂ, ದೇವರ್ಷಿಗಳೂ, ಗಂಧರ್ವರೂ ಆಕಾಶದಲ್ಲಿ ನೆರೆದು ಪುಷ್ಪವೃಷ್ಟಿಯನ್ನು ಕರೆಯುತ್ತ ಸುತ್ತಿಸುತ್ತಿದ್ದರು. ಗಂಡಸರು ಮೊದಲಾಗಿ ಪುರವಾಸಿಗಳೆಲ್ಲರೂ, ಗಂಧಪುಷ್ಪವಸ್ತ್ರಾಭರಣಾದಿಗಳಿಂದ ದೇಹವನ್ನಲಂಕರಿಸಿಕೊಂಡು, ಒಬ್ಬರಮೇಲೊಬ್ಬರು ನಾನಾಬಣ್ಣದ ಓಕುಳಿಗಳನ್ನೆರಚಾಡುತ್ತ ಹಿಂಬಾಲಿಸಿ ಬರುತ್ತಿದ್ದರು. ಭೋಗಿಗಳಾದ ಪುರುಷರೂ, ವೇಶ್ಯಾಸ್ತ್ರೀಯರೂ, ಒಬ್ಬರಮೇಲೊಬ್ಬರು, ಸುಗಂಧದಿಣ್ಣೆ, ಗೋರಸ, ಗಂಧದ ನೀರು, ಅರಿಸಿನದ ನೀರು, ಕುಂಕುಮಜಲ ಮುಂತಾದುವುಗಳನ್ನು ಚೆಲ್ಲ, ವಸಂತಮಾಡುತ್ತ ವಿನೋದದಿಂದ ಬರುತ್ತಿದ್ದರು. ರಾಜಪತ್ನಿಯರೆಲ್ಲರೂ ವಿಮಾನಾರೂಢರಾದ ದೇವಸ್ತ್ರೀಯರಂತೆ ರಥಾದಿವಾಹನಗಳನ್ನೇರಿ, ಅಂಗರಕ್ಷಕರಾದ ಅನೇಕಭಟರೊಡನೆ ಈ ಅವಭೃಥೆ ಸ್ನಾನವನ್ನು ನೋಡುವುದಕ್ಕಾಗಿ ಹೊರಟುಬಂದರು. ಅಗ, ಅವರಲ್ಲಿ ವಿಶೇಷವಾದ ಸಲಿಗೆಯುಳ್ಳ ಸೋದರಮೈದುನರೇ ಮೊದಲಾದ ಬಂಧುಗಳೂ, ಸಖಿಯರೂ ಓಕುಳಿಯನ್ನೆರಚಲು ಆ ಸ್ತ್ರೀಯರೆಲ್ಲರೂಮುಖದಲ್ಲಿ ಲಜ್ಜಾವಿಶಿಷ್ಟವಾದ ಮುಗುಳ್ಳಗೆಯನ್ನು ತೋರಿಸುತ್ತ, ತಮ್ಮ ಮೇಲೆ ಓಕುಳಿಯನ್ನೆರಚಿದವರಿಗೆ ತಾವೂ ಪ್ರತೀಕಾರಮಾಡಬೇಕೆಂಬ ಹಟದಿಂದ, ಚರ್ಮದ ಚೀರ್ಕೋಳವಿಗಳನ್ನು ಹಿಡಿದು, ಅವರಮೇಲೆ ಓಕುಳಿಯನ್ನೆರಚುತ್ತಿದ್ದರು. ಈ ಓಕುಳಿಯಾಡುವ ಸಂಭ್ರಮದಲ್ಲಿ, ಆ ರಾಜಸ್ತ್ರೀಯರ ದುಕ್ಕೂಲಗಳೆಲ್ಲವೂ ತೊಯ್ಯ, ಅವರ ನಡು, ತೊಡೆ, ಸ್ತನಗಳು ಮೊದಲಾದ ಅವಯವಗಳು ಸ್ಪಷ್ಟವಾಗಿ ಹೊರಗೆ ಕಾಣುತ್ತಿರುವುವು. ಬಿಚ್ಚಿದ ತಲೆಕೂದಲುಗಳಿಂದ ಪುಷ್ಪಮಾಲಿಕೆಗಳು ಉದುರುತ್ತಿರುವುವು. ಹೀಗೆ ವಸಂತವಾಡುತ್ತಿದ್ದ ಆ ಸ್ತ್ರೀಯರ ವೇಷವು, ಎಂತವರಿಗೂ ಮನಸ್ಸನ್ನು ಕದಲಿಸುವಂತಿತ್ತು. ಈ ಸಮಸ್ತವೈಭವಗಳೊಡಗೂಡಿ, ಧರ್ಮರಾಜನು, ಸುವರ್ಣಮಾಲಿಕೆಯಿಂದಲಂಕೃತನಾದ, ಮತ್ತು ಉತ್ತಮಾಶ್ವಗಳಿಂದ ಹೂಡಿದ ರಥದಮೇಲೆ ತನ್ನ ಪತ್ನಿಯರೊಡನೆ ಕುಳಿತು ಹೋಗುವಾಗ, ಯಜ್ಞಾಂಗಕ್ರಿಯೆಗಳಿಂದ ಕೂಡಿದ ರಾಜಸಾಯಯಾಗದಂತೆಯೇ ಕಾಣುತ್ತಿದ್ದನು. ಗಂಗಾತೀರಕ್ಕೆ ಬಂದಮೇಲೆ, ಅಲ್ಲಿ ಮುತ್ತಿಕ್ಕುಗಳು ಧರ್ಮರಾಜನಿಂದ, ಪತ್ನೀಸಮ್ಯಾಜ ಮತ್ತು ಅವಭೃಥಗಳೆಂಬ ಕರ್ಮಗಳನ್ನು ಮಾಡಿಸಿದರು.

ಆಮೇಲೆ, ಆಚಮನವನ್ನು ಮಾಡಿಸಿ, ಗಂಗಾನದಿಯಲ್ಲಿ ದ್ರೌಪದಿಯೊಡನೆ ಸ್ನಾನ ಮಾಡಿಸಿದರು. ಈ ಅವಭೃಥಸ್ನಾನಕಾಲದಲ್ಲಿ ಆಕಾಶದಲ್ಲಿ ದೇವದುಂದುಭಿಗಳೂ, ಭೂಲೋಕದಲ್ಲಿ ಜಯದುಂದುಭಿಗಳೂ ಮೊಳಗಿದುವು. ದೇವತೆಗಳೂ, ಋಷಿಗಳೂ, ಪಿತೃದೇವತೆಗಳೂ ಪುಷ್ಪವೃಷ್ಟಿಯನ್ನು ಕರೆದರು. ಅಲ್ಲಿ ನೆರೆದಿದ್ದ ಜನರೆಲ್ಲರೂ ಪುಷ್ಪಾಂಜಲಿಯನ್ನೆರಚುತ್ತಿದ್ದರು. ಬೇರೆಬೇರೆ ವರ್ಣಾಶ್ರಮದವರೆಲ್ಲರೂ ಅಲ್ಲಿ ಧರ್ಮರಾಜನೊಡನೆ ಗಂಗಾಸ್ನಾನವನ್ನು ಮಾಡಿದರು. ಓ ಪರೀಕ್ಷಿದ್ರಾಜಾ ! ಪಂಚಮಹಾವಾತಕವನ್ನು ನಡೆಸಿದವನೂ ಕೂಡ, ಈ ಅವಭೃಥಕಾಲದಲ್ಲಿ ಸ್ನಾನಮಾಡಿದರೆ ಪಾಪವಿಮುಕ್ತನಾಗುವನು. ಸ್ನಾನಾಂತರದಲ್ಲಿ ಧರ್ಮರಾಜನು, ನೂತನವಾದ ಧೌತವಸ್ತ್ರಗಳನ್ನು ಟ್ಟು, ದೇಹಾಲಂಕಾರವನ್ನು ಮಾಡಿಕೊಂಡು, ಋತ್ವಿಕ್ಕುಗಳನ್ನೂ, ಸದಸ್ಯರನ್ನೂ, ಬ್ರಾಹ್ಮಣರನ್ನೂ, ವಸ್ತ್ರಭೂಷಣಾದಿನಾಗಳಿಂದ ಸತ್ಕರಿಸಿದನು. ಸಮಸ್ತಭೂತಗಳೂ ಭಗವದಾತ್ಮಕವೆಂಬ ತತ್ವವನ್ನು ತಿಳಿದ ಆ ಧರ್ಮರಾಜನು ಅಲ್ಲಿ ನೆರೆದಿದ್ದ ಬಂಧುಗಳನ್ನೂ, ರಾಜರನ್ನೂ, ಜ್ಞಾತಿಗಳನ್ನೂ, ಮಿತ್ರರನ್ನೂ ಯಥೋಚಿತವಾಗಿ ಭಕ್ತಿಯಿಂದ ಪೂಜಿಸಿದನು. ಅಲ್ಲಿ ಧರ್ಮರಾಜನಿಂದ ಸತ್ಕೃತರಾದ ಸಮಸ್ತ ಜನರೂ, ರತ್ನ ಕುಂಡಲಗಳಿಂದಲೂ, ಪುಷ್ಪಮಾಲಿಕೆಗಳಿಂದಲೂ, ರತ್ನಹಾರಗಳಿಂದಲೂ, ಅಂಗಿತಲೆವಾಗು ದುಕೂಲಮೊದಲಾದ ವಸ್ತ್ರಗಳಿಂದಲೂ ಅಲಂಕೃತರಾಗಿ, ದೇವಪುರುಷರಂತೆ ಪ್ರಕಾಶಿಸುತ್ತಿದ್ದರು. ಅಲ್ಲಿಗೆ ಬಂದಿದ್ದ ಸ್ತ್ರೀಯರೂ ಕೂಡ, ಕುಂಡಲಾಭರಣಗಳಿಂದಲೂ, ಸುವರ್ಣದ ಒಡ್ಡಾಣಗಳಿಂದಲೂ ಶೋಭಿತರಾಗಿ, ತಿದ್ದಿದ ಮುಂಗುರುಳುಗಳಿಂದ ಸೊಬಗೇರಿದ ಮುಖಸೌಂದರ್ಯದಿಂದ ಶೋಭಿಸುತ್ತಿದ್ದರು. ಆಮೇಲೆ ಋತ್ವಿಕ್ಕುಗಳೂ, ಬ್ರಾಹ್ಮವಾದಿಗಳೂ, ಸದಸ್ಯರೂ, ಬ್ರಾಹ್ಮಣರೂ ಕ್ಷತ್ರಿಯ, ವೈಶ್ಯ, ಶೂದ್ರಾದಿವರ್ಣದವರೂ, ಮತ್ತು ಆ ಉತ್ಸವವನ್ನು ನೋಡುವುದಕ್ಕಾಗಿ ಬಂದ ದೇವತೆಗಳೂ, ಋಷಿಗಳೂ, ಪಿತೃದೇವತೆಗಳೂ, ತಮ್ಮ ತಮ್ಮ ಪರಿವಾರಗಳೊಡಗೂಡಿ ದೇವಲೋಕವಾಲಕರೂ, ಇತರ ಸಮಸ್ತಭೂತಗಳೂ, ಆ ಧರ್ಮರಾಜನಿಂದ ಸತ್ಕೃತರಾಗಿ, ಅವನ ಅನುಮತಿಯನ್ನು ಪಡೆದು, ತಮ್ಮ ತಮ್ಮ ಸ್ಥಾನಗಳಿಗೆ ಹಿಂತಿರುಗಿದರು. ಇವರೆಲ್ಲರೂ ಹಿಂತಿರುಗಿ ಬರುವಾಗ, ಹರಿಭಕ್ತೋತ್ತಮನಾದ ಆ ಧರ್ಮರಾಜನ ರಾಜಸೂಯವೈಭವವನ್ನು ಎಷ್ಟೆಷ್ಟು ಕೊಂಡಾಡಿದರೂ, ಅಮೃತಪಾನದಿಂದ ಹೇಗೆ ಹಾಕಿಗೆ ತೃಪ್ತಿಯಿಲ್ಲದೆ ಪಾರಿಪಾರಿಗೂ ಪ್ರಶಂಸಿಸುತ್ತಿದ್ದರು. ಆಮೇಲೆ ಧರ್ಮರಾಜನು ತಾನು ಉತ್ಸವಕ್ಕಾಗಿ ಕರೆಸಿದ್ದ ಇಷ್ಟಮಿತ್ರರನ್ನೂ, ಬಂಧುಗಳನ್ನೂ, ಮುಖ್ಯವಾಗಿ ಶ್ರೀಕೃಷ್ಣನನ್ನೂ ಅಗಲಿರಲಾರದೆ, ಇನ್ನೂ ಕೆಲವು ದಿನಗಳವರೆಗೆ ಅಲ್ಲಿಯೇ ಇರಬೇಕೆಂದು

ನಿರ್ಬಂಧಿಸಿ ನಿಲ್ಲಿಸಿಕೊಂಡುದರಿಂದ, ಕೃಷ್ಣನು ಧರ್ಮರಾಜನ ಮಾತನ್ನು ಮೀರಲಾರದೆ, ಸಾಂಬವೇ ವೇದಲಾದ ಯದುಪೀಠರಲ್ಲರನ್ನೂ ಕಳುಹಿಸಿ, ತಾನು ಮಾತ್ರ ಆ ಧರ್ಮರಾಜನೊಡನೆಯೇ ಇರಬೇಕಾಯಿತು. ಓ ಪರೀಕ್ಷಿದ್ರಾಜಾ! ಹೀಗೆ ಧರ್ಮರಾಜನು ಶ್ರೀಕೃಷ್ಣನ ಪರಮಾನುಗ್ರಹಬಲದಿಂದ, ಜೀರೋಬ್ಬಗೆ ದುಸ್ತರವಾದ ತನ್ನ ಮನೋರಥವನ್ನು ದ್ರಾವನ್ನು ದಾಟಿ ಸಂತೋಷದಿಂದಿರುತ್ತಿದ್ದಾಗ ಆ ಉತ್ಸವಕ್ಕಾಗಿ ಬಂದಿದ್ದ ದುರೋಧನನಿಗೆ, ಧರ್ಮರಾಜನ ಐಶ್ವರ್ಯವನ್ನೂ, ಅವನ ಯಾಗ ವೈಭವವನ್ನೂ ನೋಡಿ ಮನಸ್ಸಿನಲ್ಲಿ ಆಸಾಯ ಹೆಚ್ಚುತ್ತಿತ್ತು. ಈನಡುವೆ ಒಮ್ಮೆ ದುರೋಧನನು ಧರ್ಮರಾಜನ ಆ ತಪ್ಪರದ ಕಡೆಗಾಗಿ ಹೋಗುತ್ತಿದ್ದನು. ಓ ರಾಜೇಂದ್ರ! ಇದ ಸುಕ್ರಾದಿ ಶ್ವಕರ್ಮನಿಂದ ನಿರ್ಮಿತವಾದುದು. ಅಲ್ಲಿ ಭೂಲೋಕದ ಅನೇಕರಾಜಾಧಿರಾಜರಿಗೂ, ಪಾತಾಳಲೋಕದ ದಾನವೇಂದ್ರರಿಗೂ, ಸ್ವರ್ಗಲೋಕದ ದೇವಾಧಿಪತಿಗಳಿಗೂ, ಅನುಭವಯೋಗ್ಯಗಳಾದ ನಾನಾವಿಧ ಭೋಗಸಾಮಗ್ರಿಗಳು ತುಂಬಿರುವುವು. ಅಂತಹ ದಿವ್ಯಾಂತಃಪುರದಲ್ಲಿ ದ್ರೌಪದೀ ದೇವಿಯು, ಪತಿಶುಶೂಷೆಗಾಗಿ ಬೇಕುಬೇಕಾದ ಭೋಗಸಾಮಗ್ರಿಗಳನ್ನೊದಗಿಸುತ್ತಿದ್ದಳು. ಈ ಸ್ಥಿತಿಯಲ್ಲಿ ದ್ರೌಪದಿಯನ್ನು ಕಂಡೊಡನೆ, ಅವಳಲ್ಲಿ ದುರೋಧನನ ಮನಸ್ಸು ಮೋಹಾಕುಲಿತವಾಯಿತು. ಇದಕ್ಕೆ ಮೊದಲೇ ಅಧರ್ಮರಾಜನ ಯಾಗದ ವೈಭವವನ್ನೂ, ಅವನ ಭಾಗ್ಯಸಮೃದ್ಧಿಯನ್ನೂ ನೋಡಿ ಆಸಾಯಿಯಿಂದ ಕುದಿಯುತ್ತಿದ್ದ ದುರೋಧನನಿಗೆ, ಆ ಅಂತಃಪುರದ ಸೌಭಾಗ್ಯವನ್ನು ಕಂಡ ಮೇಲೆ, ಅವನ ಸಂಕಟವನ್ನು ಕೇಳಬೇಕೆ? ಆ ಅಂತಃಪುರದಲ್ಲಿ ಕೃಷ್ಣನ ಪತ್ನಿಯ ರಾದ ಸಾವಿರಾರುಮಂದಿ ರಾಜಕುಮಾರಿಯರು ದ್ರೌಪದಿಯನ್ನು ಸುತ್ತಿಮುತ್ತಿ ಓಲೈಸುತ್ತಿರುವರು. ನಿತಂಬಭಾರದಿಂದ ಜಗ್ಗುವ ನಡೆಯುಳ್ಳವರಾಗಿ. ಕಾಲಂದು ಗೆಗಳ ಘಲ್ಲಲಧ್ವನಿಯೊಡನೆ ಅತ್ತಿತ್ತ ಸಂಚರಿಸುತ್ತಿದ್ದ ಆ ಸ್ತ್ರೀಯರ ಸೊಬಗನ್ನು ಕೇಳಬೇಕೆ? ಸಣ್ಣನಡು! ಸ್ತನಕುಂಕುಮದಿಂದ ಲೇಖಿತವಾಗಿ ಎದೆಯಲ್ಲಿ ತೂಗಾಡುತ್ತಿರುವ ಮುತ್ತಿನ ಹಾರಗಳು! ಎಣಿಯಿಲ್ಲದ ಸೌಂದರ್ಯವುಳ್ಳ ಮುಖದ ಸೊಗಸು! ಕಿವಿಯಲ್ಲಿ ತೂಗಾಡುತ್ತಿರುವ ಕುಂಡಲಗಳು! ಮುಖಕ್ಕೆ ರೇಖೆಕಟ್ಟಿದಂತೆ ತಿದ್ದಿದ ಮುಂಗುದುಳು! ಇಂತಹ ದಿವ್ಯಸೌಂದರ್ಯದಿಂದ ಶೋಭಿತರಾದ ಆ ಸ್ತ್ರೀಯರನಡುವೆ ದ್ರೌಪದಿಯಿರುವುದನ್ನು ಕಂಡು, ದುರೋಧನನು ಸಹಿಸಲಾರದ ಸಂಕಟದಿಂದ ಕುದಿಯುತ್ತಿದ್ದನು. ಇದಲ್ಲದೆ ಅತ್ತಲಾಗಿ ಧರ್ಮರಾಜನೂಕೂಡ ಆಗಾಗ ಮಯನಿರ್ಮಿತವಾದ ರಾಜಸಭೆಯಲ್ಲಿ, ತನ್ನ ತಮ್ಮಂದಿರೊಡನೆಯೂ, ಇಷ್ಟಬಂಧುಗಳೊಡನೆಯೂ, ತನಗೆ ನೇತ್ರಪ್ರಾಯನಾದ ಶ್ರೀಕೃಷ್ಣನೊಡನೆಯೂ

ಕೂಡಿ ಸುವರ್ಣಪೀಠದಮೇಲೆ ಕುಳಿತು, ಸುಖಸಲ್ಲಾಪಗಳನ್ನು ಮಾಡುತ್ತ, ಸ್ವರ್ಗಸಿಂಹಾಸನವನ್ನೇರಿದ ದೇವೇಂದ್ರನಂತೆ ಕಾಣುತ್ತಿರುವನು. ಸಾಕ್ಷಾತ್ಪ್ರಾಪ್ತರಾದ ದೇವನಂತೆ ತೇಜಸ್ವಿನಿಂದ ಬೆಳಗುತ್ತಿರುವನು. ವಂದಿಮಾಗಧರು ಸುತ್ತಲೂ ನಿಂತು ಅವನ ಗುಣಗಳನ್ನು ಕೊಂಡಾಡುತ್ತಿರುವರು. ಇಂತಹ ಸ್ಥಿತಿಯಲ್ಲಿ, ಒಮ್ಮೆ ದುರ್ರೋಧನನು ತನ್ನ ತಮ್ಮಂದಿರೊಡನೆ ಆ ಧರ್ಮರಾಜಾದಿಗಳು ಕುಳಿತಿದ್ದ ಸಭಾಸ್ಥಾನವನ್ನೂ ಪ್ರವೇಶಿಸಿಬಿಟ್ಟನು. ಈ ದುರ್ರೋಧನನಾದರೋ ಲೋಕದಲ್ಲಿ ತನಗೆ ಸಮಾನರಿಲ್ಲವೆಂಬ ಗರ್ವದಿಂದ ಬೀಗುತ್ತಿರುವನು. ಯಾವಾಗಲೂ ಧರ್ಮ ರಾಜನಲ್ಲಿ ತನಗಿರುವ ಅಸೂಯೆಯಿಂದ ಕುದಿಯುತ್ತಿರುವನು. ಇಂತಹ ದುರ್ರೋಧನನು, ಚಕ್ರವರ್ತಿಯೋಗವಾದ ಕಿರೀಟವನ್ನು ತಲೆಯಲ್ಲಿ ಧರಿಸಿ, ಹಾರಕುಂಡಲ ಮೊದಲಾದ ಆಭರಣಗಳಿಂದಲಂಕಿತನಾಗಿ, ಕೈಯಲ್ಲಿ ಖಡ್ಗವನ್ನು ಹಿಡಿದು, ತನ್ನ ಮನಸ್ಸಿನಲ್ಲಿರುವ ಹೆಮ್ಮೆಯಿಂದ ಇತರ ರಾಜರೆಲ್ಲರನ್ನೂ ನಿಂದಿಸುತ್ತ, ಆಸಭೆಯ ಬಾಗಿಲನ್ನು ದಾಟಿ ಮುಂದೆ ಬಂದನು. ವಿಶ್ವಕರ್ಮನ ಶಿಲ್ಪಚಾತುರ್ಯದಿಂದ ನಿರ್ಮಿತವಾದ ಆ ಸಭಾಮಂಟಪದ ಸನ್ನಿವೇಶವು, ಇವನ ಮನಸ್ಸಿಗೆ ದಿಗ್ಭ್ರಮೆ ಹಿಡಿಯುವಂತೆ ಮಾಡಿತು. ಬರಿನೆಲವನ್ನು ನೋಡಿದಾಗ, ಅದರ ಕೊಳಪಿನಿಂದ ಆದು ನೀರು ನಿಂತ ಹಳ್ಳದಂತೆ ಕಾಣುವುದು. ಆಗ ದುರ್ರೋಧನನು ಉಟ್ಟ ಬಟ್ಟೆಯು ನೆನೆದು ಹೋಗುವುದೆಂಬ ಭಯದಿಂದ, ಅದನ್ನು ಮೇಲಕ್ಕೆತ್ತಿ ಕೊಂಡು, ಇಳಿಯುವುದಕ್ಕಾಗಿ ಯತ್ನಿಸಿ ಕೆಳಗೆಬೀಳುವನು. ಹೀಗೆ ದುರ್ರೋಧನನು, ಮಯನ ಶಿಲ್ಪಮಾಯೆಯಿಂದ ಮೋಹಿತನಾಗಿ ನೆಲವನ್ನು ನೀರೆಂದೂ, ನೀರನ್ನು ನೆಲವೆಂದೂ ಭ್ರಮಿಸಿ, ಅಲ್ಲಲ್ಲಿ ಬಿದ್ದೇಳುತ್ತ ಬರುವುದನ್ನು ನೋಡಿ, ಭೀಮನು ಅಟ್ಟಹಾಸದಿಂದ ನಕ್ಕುಬಿಟ್ಟನು. ಅದರಂತೆಯೇ ಅಲ್ಲಿದ್ದ ರಾಜರೂ, ರಾಜ ಸ್ತ್ರೀಯರೂ, ಅಟ್ಟಹಾಸದಿಂದ ನಕ್ಕರು. ಆದರೆ ಸಾಧುಸ್ವಭಾವವುಳ್ಳ ಧರ್ಮ ರಾಜನು, ಅವರನ್ನು ಹಾಗೆ ನಗಬಾರದೆಂದು ಬಹಳವಾಗಿ ನಿರ್ಬಂಧಿಸುತ್ತಿದ್ದರೂ, ಕಪಟನಾಟಕ ಸೂತ್ರಧಾರಿಯಾದ ಕೃಷ್ಣನು, ಆ ಧರ್ಮರಾಜನಿಗೂ ತಿಳಿಯದಂತೆ ಕಣ್ಣು ಸನ್ನೆಯಿಂದ ಆ ಸ್ತ್ರೀಯರನ್ನು ಮತ್ತಷ್ಟು ಪುತ್ರೋತ್ಸಾಹಿಸುತ್ತಿದ್ದನು. ಈ ಸಂಚನ್ನು ತಿಳಿದು ಅಲ್ಲಿದ್ದವರೆಲ್ಲರೂ ಮತ್ತಷ್ಟು ಹಾಸ್ಯಮಾಡುತ್ತ ಫಕಫಕನೆ ನಗುತ್ತಿದ್ದರು. ಆಗ ದುರ್ರೋಧನನಿಗಾದರೋ ಸಹಿಸಲಾರದ ನಾಚಿಗೆಯಿಂದ ತಲೆಯೆತ್ತಿ ನೋಡದೆ, ಮನಸ್ಸಿನಲ್ಲಿ ಕೋಪದಿಂದ ಕುದಿಯುತ್ತ ಥಟ್ಟನೆ ಅಲ್ಲಿಂದ ಹಿಂತಿರುಗಿ ಯಾರಿಗೂ ಹೇಳದೆ ತನ್ನ ರಾಜಧಾನಿಯಾದ ಹಸ್ತಿನಾವತಿಗೆ ಹೊರಟು ಹೋದನು. ಕುರುಚಕ್ರವರ್ತಿಯಾದ ದುರ್ರೋಧನನು ಹೀಗೆ ಅವಮಾನಿತನಾಗಿ

కోపించింది. హింసించింది. దుష్టాన్ని నోడి ఆ సభియల్లీ దాదాకారవ్వు  
 దోరటితు. అజాతకత్తువాద ధర్మరాజునూ కూడ ఈ విచారవన్న  
 కురితు పరితపిస్తున్నాను. ఆదరి కృష్ణను భూభారపరిహారార్థంగాగియే  
 అవతరిసిదవనాదుదరింది, ముందే నడయబేకాద ఆ కార్యకే, ఇదే అస్తి  
 భారవేంబుదన్న తిళిదు, బాయత్తదే సుమ్మనిదన్ను. ఓ పరిక్షిద్రాజా!  
 హిగే దుర్మోధనను ఆ సభాస్థానదల్లి భ్రాంతనాగి అవమానపట్టుదకే  
 మయన మాయయేంబుదు నిమిత్తమాత్తవేకూరతు, అదు వాస్తవదల్లి  
 కృష్ణన మాయాప్రభావవేందే తిళి' ధర్మరాజున రాజునయయాగదల్లి  
 దుర్మోధననోబ్బసగిమాత్త అవమానవ్వుంటాగలు కారణవేసేందు నిను  
 కేళిదుదక్కాగి, నాను ఇష్టవిషయవన్ను నినగే తిళిసబేకాయితు. ఆ  
 దుర్మోధనన మనస్సినల్లిద్దో హేమ్యయూ, మాన్సర్కవూ అవనన్ను హిగే  
 అవమానపడితల్లిదే బేరీయల్ల!

ఇదు ఎప్పత్తేదనీయ అధ్యాయం.



◆◆◆ సాల్వదధ వృత్తాంతం. ◆◆◆

ఓ పరిక్షిద్రాజా! లీలాచూనుషనావ కృష్ణను నడిసెద (సాల్వ  
 వధరూపవాద) మత్తోందు అద్భుతకార్యవన్న తిళిసువేసుకేళు. ఈ  
 సాల్వను తిరు సలనిగే బహళప్రియవిత్తన. రుక్మిణీను వివాహకాలదల్లి  
 ఇవనూ జరాసంధాదిగళోడనే తిరుపాలన సకాయక్కాగి బందిద్దు, అల్లి  
 యాదవరింది పరాజితనాగి దోరటిదోదన్ను. ఆదరి ఈ సాల్వను అష్ట  
 రల్లి సుమ్మనిరదే, జరాసంధాదిగళముందే ఒందానోందు ప్రతిజ్ఞయన్ను  
 మాడిదన్ను. ఏనీందరి 'ఎల్మీరాజరీ! ఇన్నుకేలవ్వు కాలవోళగాగి ఈ  
 భూమియల్లి యాదవర కుట్టే ఇల్లదంతే నాను ఎల్లరన్నూ నిమూల  
 మాడదే బిడువవనల్ల! నన్నుపొరుషవన్నా దరూ నోడి!' ఎందు దేళి  
 దోరటిదోదన్ను. మూఢనాద సాల్వను ఆ ప్రతిజ్ఞయన్ను పూర్వీసువు  
 దక్కాగి, పరుపతియాద రుద్రునన్ను కురితు తపస్సవూడతొడగిదన్ను.  
 ఈ తపస్సన్ను మాడువాగ ప్రతిదినవూ ఒందోందు హిడియష్ట మళలన్ను



ಮಾತ್ರ ಭಕ್ತಿ ಸುತ್ತ, ದೃಢನಿಯಮವನ್ನು ಹಿಡಿದು, ಒಂದುವರುಷದವರೆಗೆ ರುದ್ರನನ್ನು ಧ್ಯಾನಮಾಡಿದನು ಆ ವರ್ಷಾಂತದಲ್ಲಿ ರುದ್ರನು ಅವನ ತಪಸ್ಸಿಗೆ ಮೆಚ್ಚಿ ಅವನಿಗೆ ಪ್ರತ್ಯಕ್ಷನಾದನು. ಆದರೆ ಆ ಸಾಲ್ವನು ಭಗವಂತನಲ್ಲಿ ದ್ವೇಷಬುದ್ಧಿಯಿಂದಲೇ ಈ ತಪಸ್ಸನ್ನು ಹಿಡಿದಿದ್ದರಿಂದ, ಪೂಜ್ಯನಾದ ಶಂಕರನಿಗೆ ಪೂರ್ಣವಾದ ಸಂತೋಷವಿಲ್ಲದಿದ್ದರೂ, ತನ್ನಲ್ಲಿ ಶರಣಾಗತನಾದ ಆ ಸಾಲ್ವನ ಕೋರಿಕೆಯನ್ನು ತೀರಿಸಬೇಕಾದುದು ಧರ್ಮವಾದುದರಿಂದ, ಸ್ವಲ್ಪವಾಗಿ ಸಂತೋಷವನ್ನು ತೋರಿಸುತ್ತ, ಅವನಿಗೆ ಬೇಕಾದ ವರವನ್ನು ಕೇಳುವಂತೆ ಸಾಲ್ವನನ್ನು ಪ್ರೇರಿಸಿದನು. ಆಗ ಸಾಲ್ವನು ರುದ್ರನನ್ನು ಕುರಿತು ತನಗೆ ಕಾಮಗಮನವುಳ್ಳ ಒಂದಾನೊಂದು ವಿಮಾನವನ್ನು ನಿರ್ಮಿಸಿಕೊಡಬೇಕೆಂದೂ, ಅದು ಯಾದವರಿಗೆ ಭಯವನ್ನು ಹುಟ್ಟಿಸತಕ್ಕದಾಗಿ, ದೇವ, ದಾನವ, ಮನುಷ್ಯ, ಗಂಧರ್ವ, ಪನ್ನಗ, ರಾಕ್ಷಸ ರಲ್ಲಿ ಯಾರಿಗೂ ಅಭೇದ್ಯವಾಗಿರಬೇಕೆಂದೂ ಕೇಳಿಕೊಂಡನು. ಅದರಂತೆಯೇ ತಿವನು, ಪಟ್ಟಣದಂತೆ ಅತಿವಿಶಾಲವಾದ, ಮತ್ತು ಅಯೋಮಯವಾದ (ಉಕ್ಕಿನ) ಒಂದಾನೊಂದು ವಿಮಾನವನ್ನು ನಿರ್ಮಿಸಿ ಕೊಡುವಂತೆ ದಾನವಶಿಲ್ಪಿಯಾದ ಮಯನಿಗೆ ಆಜ್ಞಾಪಿಸಲು, ಅದರಂತೆ ಮಯನು ಸಾಲ್ವನಿಗೆ ಸೌಭವೆಂಬ ಒಂದಾನೊಂದು ಪುರವನ್ನು ನಿರ್ಮಿಸಿಕೊಟ್ಟನು. ಅದು ಕೇವಲ ಅಂಧಕಾರಮಯವಾಗಿ, ಯಾರ ಕಣ್ಣಿಗೂ ಗೋಚರಿಸದೆ, ಆಕಾಶದಲ್ಲಿ ಇಷ್ಟಬಂದ ಕಡೆಗೆ ಸಂಚರಿಸತಕ್ಕ ಶಕ್ತಿಯುಳ್ಳದಾಗಿತ್ತು. ಸಾಲ್ವನು ಆ ವಿಮಾನವನ್ನೇರಿಯಾದವರಮೇಲೆ ಹಗೀತಿಸಿಕೊಳ್ಳಬೇಕೆಂಬ ಉದ್ದೇಶದಿಂದ ದ್ವಾರಕಾಪುರಿಯಕಡೆಗೆ ಬಂದನು. ಆ ಪಟ್ಟಣದಿಂದ ಒಂದು ಪಿಳ್ಳೆಯಾದರೂ ತಪ್ಪಿಸಿಕೊಂಡು ಹೊರಕ್ಕೆ ಹೋಗದಂತೆ ಅದರ ಸುತ್ತಲೂ ತನ್ನ ದೊಡ್ಡ ಸೈನ್ಯದಿಂದ ಮುತ್ತಿಗೆಹಾಕಿಸಿ, ತಾನು ವಿಮಾನದಿಂದ ಆಕಾಶಮಾರ್ಗವಾಗಿ ಬಂದು, ಅಲ್ಲಿನ ಗೋಪುರಪ್ರಾಕಾರಗಳನ್ನೂ, ಹೆಬ್ಬಾಗಿಲುಗಳನ್ನೂ, ಅಟ್ಟಲೆಗಳನ್ನೂ, ಅಂಗಳಗಳನ್ನೂ, ಕ್ರೀಡಾಸ್ಥಾನಗಳನ್ನೂ ಮುಂದು ಧ್ವಂಸಮಾಡುತ್ತ ಬಂದನು ! ಆ ಸೌಭವಿಮಾನದಿಂದ ದ್ವಾರಕಾಪುರಿಯಮೇಲೆ ಕಲ್ಲುಗುಂಡುಗಳೂ, ಮರಗಳೂ, ಸಿಡಿಲುಗಳೂ, ನಾನಾವಿಧಶಸ್ತ್ರಗಳೂ, ಭಯಂಕರಗಳಾದ ವಿಷಸರ್ಪಗಳೂ ಎಡೆಬಿಡದೆ ಸುರಿಯುತ್ತಿದ್ದುವು. ಪ್ರಚಂಡವಾದ ಬಿರುಗಾಳಿಯು ಹೊರಟು, ಆ ಪಟ್ಟಣದ ನಾನಾಕಡೆಗಳಿಗೂ ಮಳಲನ್ನು ತಂದೆರಚುತ್ತಿತ್ತು. ದೊಡ್ಡ ಮಳೆಯು ಸುರಿಯಲಾರಂಭಿಸಿತು. ಅಲ್ಲಲ್ಲಿ ಭಯಂಕರವಾದ ಸುಳಿಗಾಳಿಯು ನೆಲದ ಧೂಳನ್ನೆ ಬ್ಬಿಸಿ, ದಿಕ್ಕುಗಳೇ ಕಣ್ಣಿಗೆ ಕಾಣದಂತಾಯಿತು. ನಾನಾವಿಧಗಳಾದ ಈ ಅನಾಹುತಗಳಿಂದ, ಪೂರ್ವದಲ್ಲಿ ತ್ರಿಪುರಾಸುರನ ಬಾಧೆಯಿಂದ ಈ

ಭೂಮಿಯು ಹೇಗೋಹಾಗೆ, ದ್ವಾರಕಾವುರಿಯೆಲ್ಲವೂ ನಿಮಿಷಮಾತ್ರವೂ ನೆಮ್ಮದಿಯಿಲ್ಲದೆ ತತ್ತಲಿಸುತ್ತಿತ್ತು. ಆಗ ಮಹಾತ್ಮನಾದ ಪ್ರದ್ಯುಮ್ನನು ತನ್ನ ಪ್ರಜೆಗಳಿಗುಂಟಾದ ಬಾಧೆಯನ್ನು ನೋಡಿ ಸಹಿಸಲಾರದೆ, ಅವರಿಗೆ “ಭಯಪಡಬೇಡಿ” ರೆಂದು ಸಮಾಧಾನವನ್ನು ಕೇಳಿ, ಸಾಲ್ವನನ್ನಿ ದಿರಿಸುವುದಕ್ಕಾಗಿ ರಥವನ್ನೇರಿ ಹೊರಟುಬಂದನು. ಸಾತಕಿ, ಚಾರುಧೇಷ್ಠ, ಸಾಂಬ, ಅಕ್ರೂರ ಹಾರ್ದಿಕೈ, ಭಾನುವಿಂದ ಗದ, ಶುಕ, ಸಾರಣ ಮುಂತಾದ ಯಾದವಪ್ರಧಾನರೂ, ಮತ್ತು ಪ್ರದ್ಯುಮ್ನನ ಇತರಸಹೋದರರೂ, ಇನ್ನೂ ಕೆಲವು ಧನುರ್ಧಾರಿಗಳೂ, ರಥಿಕರಲ್ಲಿ ಆಗ್ರೇಸರರೆನಿಸಿಕೊಂಡವರೂ, ಯುದ್ಧಕವಚಗಳನ್ನು ತೊಟ್ಟು, ತಮ್ಮತಮ್ಮ ಚತುರಂಗಸೈನ್ಯಗಳನ್ನು ಬೆಂಗಾವಲಾಗಿಟ್ಟುಕೊಂಡು, ಆ ಪ್ರದ್ಯುಮ್ನನನ್ನು ಹಿಂಬಾಲಿಸಿ ಯುದ್ಧಕ್ಕೆ ನಿಂತರು. ಸಾಲ್ವನಕಡೆಯವರಿಗೂ, ಯಾದವರಿಗೂ ದೇವಾಸುರಯುದ್ಧದಂತೆ ಭಯಂಕರಯುದ್ಧವು ಆರಂಭಿಸಿತು. ಆರಂಭದಲ್ಲಿಯೇ ಪ್ರದ್ಯುಮ್ನನು ತನ್ನ ದಿವ್ಯಾಸ್ತ್ರಪ್ರಭಾವದಿಂದ, ಸೂರ್ಯನು ಅಂಧಕಾರವನ್ನು ಹೇಗೋಹಾಗೆ, ಸಾಲ್ವನ ಮಾಯೆಶಕ್ತಿಯನ್ನು ಅಡಗಿಸಿಬಿಟ್ಟನು. ಮತ್ತು ಸುವರ್ಣದ ಹಿಡಿಗಳಿಂದಲೂ, ಉಕ್ಕಿನ ಅಲಗುಗಳಿಂದಲೂ ಕೂಡಿದ ಇಪ್ಪತ್ತೈದುಬಾಣಗಳನ್ನು ಸಾಲ್ವನ ಮುಖ್ಯಸೇನಾಪತಿಗೆ ಗುರಿಯಿಟ್ಟು ಹೊಡೆದನು. ಏಕಕಾಲದಲ್ಲಿ ನೂರುಬಾಣಗಳಿಂದ ಸಾಲ್ವನನ್ನೂ ಹೊಡೆದನು. ಅವನು ಪ್ರಯೋಗಿಸಿದ ಒಂದೊಂದು ಬಾಣವನ್ನೂ ಒಂದೊಂದು ಬಾಣದಿಂದ ಕತ್ತರಿಸುತ್ತ ಬಂದನು. ಹತ್ತುಹತ್ತು ಬಾಣಗಳಿಂದ ಇತರ ಸೇನಾಪತಿಗಳನ್ನೂ, ಮೂರು ಮೂರು ಬಾಣಗಳಿಂದ ಆನೆ ಕುದುರೆ ಮೊದಲಾದ ವಾಹನಗಳನ್ನೂ ಪ್ರಹರಿಸುತ್ತ ಬಂದನು. ಮಹಾತ್ಮನಾದ ಪ್ರದ್ಯುಮ್ನನ ಈ ಯುದ್ಧಚಾತುರ್ಯವನ್ನು ಉಭಯಪಕ್ಷದವರೂ ಕೊಂಡಾಡುತ್ತಿದ್ದರು. ಆದರೇನು? ಆಗ ಮಯನಿರ್ಮಿತವಾದ ಆ ಸೌಭವೆಂಬ ವಿಮಾನದ ಮಾಯೆಯು, ಚಿತ್ರವಿಚಿತ್ರವಾಗಿ ಕಾಣಿಸುತ್ತಿತ್ತು. ಒಮ್ಮೆ ಆ ವಿಮಾನವು ಅನೇಕರೂಪಗಳಿಂದ ಕಾಣುವುದು. ಮತ್ತೊಮ್ಮೆ ಒಂದೇ ರೂಪದಲ್ಲಿ ನಿಲ್ಲುವುದು. ಒಮ್ಮೆ ಹಾಗೆಯೇ ಅಗೋಚರವಾಗುವುದು. ಆ ವಿಮಾನವು ಎಲ್ಲಿ, ಯಾವ ರೂಪದಿಂದಿರುವುದೆಂದು ಊಹಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲದಂತಾಯಿತು. ಒಮ್ಮೆ ಭೂಮಿಯಲ್ಲಿದ್ದಂತೆ ಕಾಣುವುದು. ಒಡನೆಯೇ ಂತರಿಕ್ಷದಲ್ಲಿ ಗೋಚರಿಸುವುದು. ಮತ್ತೊಮ್ಮೆ ಪರ್ಮತತಿಖರದಲ್ಲಿದ್ದಂತೆ ಕಾಣುವುದು ಮತ್ತೊಮ್ಮೆ ನೀರಿನಲ್ಲಿ ಮುಳುಗೋದಂತೆ ತೋರುವುದು. ಇನ್ನೊಮ್ಮೆ ಅಲಾತಚಕ್ರದಂತೆ ಆಕಾಶದಲ್ಲಿ ಗರಗಿನೆ ಸುತ್ತುತ್ತಿರುವುದು. ಹೀಗೆ ಆ ಸೌಭವಿಮಾನವು ನಿಂತಲ್ಲಿ ನಿಲ್ಲದೆ ನಾನಾಕಡೆಯಲ್ಲಿ ಗೋಚರಿ

ಸುತಿತ್ತು. ಆದರೆ ಆ ವಿವಾಹನೋಡನೆಯೂ, ಸೈನಿಕರೊಡನೆಯೂ ಸಾಲ್ವನು ಯಾವಯಾವ ಕಡೆಯಲ್ಲಿ ಕಣ್ಣಿಗೆ ಗೋಚರಿಸುತ್ತಿದ್ದನೋ, ಆಯಾ ಕಡೆಗೆ ಯಾವವರು ಬಾಣಗಳನ್ನು ಎಡೆಬಿಡದೆ ಪ್ರಯೋಗಿಸುತ್ತಬಂದರು. ಅಗ್ನಿ ಸೂರ್ಯರಂತೆ ತೀಕ್ಷ್ಣವಾಗಿಯೂ, ವಿಷಸರ್ಪದಂತೆ ಕ್ರೂರವಾಗಿಯೂ ಇರುವ ಯಾವವರ ಬಾಣಗಳಿಂದ ಸಾಲ್ವನ ವಿವಾಹವೂ, ಅವನ ಸೇನಾಬಲವೂ ಕ್ರಮಕ್ರಮವಾಗಿ ಳಿನ್ನಿನ್ನವಾಗುತ್ತಬಂದುವು. ಆಗ ಸಾಲ್ವನು ಹಿಂದು ಮುಂದುತೋರದೆ ಸ್ತಬ್ಧನಾದನು. ಇದರಂತೆಯೇ ಅತ್ತಲಾಗಿ ಸಾಲ್ವನ ಕಡೆಯ ಸೇನಾಧಿಪತಿಗಳೂ, ಯಾವವರಮೇಲೆ ಎಡೆಬಿಡದೆ ಅನೇಕಶಸ್ತ್ರಾಸ್ತ್ರಗಳನ್ನು ಪ್ರಯೋಗಿಸಿದರು. ಅದರಿಂದ ಯಾವವರೂ ಬಹಳ ಪಾಠಿಸಿಟ್ಟಿದ್ದರೂ, ಮಹಾವೀರರಾದದರಿಂದ, ತಾವಿದ್ದ ಸ್ಥಳವನ್ನು ಬಿಟ್ಟು ಕದಲದೆ, ಧೈರ್ಯದಿಂದ ಇದಿರಿಸಿನಿಂತಿದ್ದರು. ಇಷ್ಟರಲ್ಲಿ ಸಾಲ್ವನ ಮಂತ್ರಿಯಾದ ದ್ಯುಮಂತನು, ಪ್ರದ್ಯುಮ್ನನು ತನ್ನ ಮೇಲೆ ಪ್ರಯೋಗಿಸಿದ ಬಾಣಗಳಿಂದ ಬಹಳವಾಗಿ ನೊಂದು, ಆ ಕೋಪವನ್ನು ತಡೆಯಲಾರದೆ, ಒಂದಾನೊಂದು ಉಕ್ಕಿನ ಗಡೆಯನ್ನು ಹಿಡಿದು ಮುಂದೆ ಬಂದು, ಪ್ರದ್ಯುಮ್ನನನ್ನು ಪ್ರಹರಿಸಿ ಸಿಂಹನಾದವನ್ನು ಮಾಡಿದನು. ಆ ಗದಾಪ್ರಹಾರವು ಪ್ರದ್ಯುಮ್ನನ ಎವೆಗೆ ಬಿದ್ದು ದರಿಂದ, ಅವನಿಗೆ ಹಾಗೆಯೇ ಮೂರ್ಛಿಬರುವಂತಾಯಿತು. ಆಗ ಅವನಿಗೆ ಸಾರಥಿಯಾಗಿದ್ದದಾರುಕನಮಗನು, ಯುದ್ಧಧರ್ಮವನ್ನು ತಿಳಿದವನಾದುದರಿಂದ, ಮೂರ್ಛಿತನಾಗಿದ್ದ ಆ ಪ್ರದ್ಯುಮ್ನನನ್ನು ರಣರಂಗದಿಂದ ಹೊರಕ್ಕೆ ತಂದುಬಿಟ್ಟನು. ಆ ಮೇಲೆ ಮುಹೂರ್ತದೊಳಗಾಗಿಯೇ ಪ್ರದ್ಯುಮ್ನನಿಗೆ ಮೂರ್ಛಿತಿಯಲು, ಆತನು ತನ್ನ ಸಾರಥಿಯನ್ನು ನೋಡಿ “ಆಹಾ! ಸೂತಾ! ಎಂತಹ ತಪ್ಪು ಕೆಲಸವನ್ನು ಮಾಡಿದೆ? ರಣರಂಗದಿಂದ ನನ್ನನ್ನು ಹಿಮ್ಮೆಟ್ಟಿಸಿ ಕರೆತಂದೆಯಲ್ಲವೆ? ನೀನು ಹೀಗೆ ಮೂಡಬಾರದಾಗಿತ್ತು! ನಮ್ಮ ಯಾವವಕುಲದಲ್ಲಿ ಹೀಗೆ ಯುದ್ಧರಂಗದಿಂದ ಹಿಂಜರಿದು ಬಂದವನನ್ನು ನಾನು ಇದುವರೆಗೂ ಕೇಳಿಬಿಟ್ಟಿಲ್ಲ. ಕೇವಲಭೀರು ಸ್ವಭಾವವುಳ್ಳ ನಿನ್ನನ್ನು ಸಾರಥಿಯಾಗಿಟ್ಟುಕೊಂಡುದರಿಂದ, ನಾನುಮಾತ್ರ ಇಂತಹ ಅಪಯಶಸ್ಸಿಗೆ ಗುರಿಯಾಗಬೇಕಾಯಿತು. ಆಹಾ! ಸೂತಾ! ನನ್ನ ತಂದೆಗಳಾದ ರಾಮಕೃಷ್ಣರನ್ನು ನಾನು ನೋಡುವುದಕ್ಕೆ ಹೋದಾಗ, ಅವರು ನನ್ನನ್ನು ಕುರಿತು “ಕ್ಷತ್ರಿಯಧರ್ಮವನ್ನು ನೀರಿ ಯುದ್ಧದಿಂದ ನೀನು ಪಲಾಯನಮಾಡಿ ಬಂದವನಲ್ಲವೆ?” ಎಂದು ಕೇಳಿದರೆ, ಅವರಿಗೆ ನಾನು ಏನುತ್ತರವನ್ನು ಕೊಡಲಿ! ನನ್ನ ಸಹೋದರಪತ್ತಿಯರೂಕೂಡ ನನ್ನ ಸ್ಥಿತಿಯನ್ನು ಕೇಳಿ ಹಾಸ್ಯ ಮಾಡದಿರುವರೆ? ಲೋಕದವರೆಲ್ಲರೂ ನನ್ನನ್ನೂ ನಿಂದಿಸದೆ ಬಿಡುವರೆ? ನನ್ನನ್ನು

ಎಂತಹ ಅಪವಾದಕ್ಕೆ ಗುರಿಮಾಡಿದೆ” ಎಂದನು. ಅದಕ್ಕಾ ಸಾರಥಿಯು ವಿನಯದಿಂದ  
 “ಓ ಆಯುಷ್ಯಂತಾ! ಪ್ರಭೂ! ನಾನು ಯುದ್ಧ ಧರ್ಮವನ್ನು ವಿಮರ್ಶಿಸಿಯೇ  
 ಈ ಕಾರ್ಯವನ್ನು ಮಾಡಿದೆನು. ಪ್ರಾಣಾಪಾಯಕ್ಕೆ ಸಿಕ್ಕಿದ ರಥಿಕನನ್ನು ಸಾರಥಿಯೂ  
 ಸಾರಥಿಯನ್ನು ರಥಿಕನೂ, ಹೇಗಾದರೂ ರಕ್ಷಿಸಬೇಕಾದುದು ಧರ್ಮವು. ಇದನ್ನು  
 ತಿಳಿದೇ ನಾನು ಮೂರ್ಛಿತನಾದ ನಿನಗೆ ಪ್ರಾಣಾಯವಿಲ್ಲದಂತೆ ಕಾಪಾಡುವುಕ್ಕಾಗಿ,  
 ಆ ರಣರಂಗದಿಂದ ಹೊರಕ್ಕೆ ತಂದುಬಿಟ್ಟೆನು.” ಎಂದನು.

ಇದು ಎಪ್ಪತ್ತಾರನೆಯ ಅಧ್ಯಾಯವು.

ಶ್ರೀ ಕೃಷ್ಣನು ಸಾಲ್ವನನ್ನು ವಧಿಸಿದುದು

ಆಮೇಲೆ ಪ್ರದ್ಯುಮ್ನನು ಅಚಮನವನ್ನು ಮಾಡಿ, ದೃಢವಾದ ಬೇರೊಂದು  
 ಯುದ್ಧ ಕವಚವನ್ನು ತೊಟ್ಟು, ಧನುರ್ಧಾರಿಯಾಗಿ “ಓ! ಸೂತಾ! ಆ ದ್ಯುಮಂ  
 ತನಿಲ್ಲಿರುವನೋ ಆ ಸ್ಥಳಕ್ಕೆ ರಥವನ್ನು ಬಿಡು. ಆತನೇ ನನಗೆ ಸಮಾನನಾದ  
 ವೀರನು” ಎಂದನು. ಅದರಂತೆಯೇ ಸಾರಥಿಯು, ರಥವನ್ನು ಮುಂದೆಬಿಡಲು,  
 ಪ್ರದ್ಯುಮ್ನನು ತನ್ನ ಕಡೆಯ ಅನೇಕಸೈನ್ಯಗಳನ್ನು ಧ್ವಂಸಮಾಡುತ್ತ ಬರುತ್ತಿದ್ದ ಆ  
 ದ್ಯುಮಂತನನ್ನು ದಿರಿಸಿ, ಮಂದಹಾಸದಿಂದ ನಗುತ್ತ, ಎಂಟುಬಾಣಗಳನ್ನು ಪ್ರಯೋ  
 ಗಿಸಿದನು. ಅವುಗಳಲ್ಲಿ ನಾಲ್ಕುಬಾಣಗಳಿಂದ ಅವನ ನಾಲ್ಕುರಥಾಶ್ವಗಳನ್ನೂ,  
 ಒಂದು ಬಾಣದಿಂದ ಅವನ ಸಾರಥಿಯನ್ನೂ, ಮತ್ತೊಂದು ಬಾಣದಿಂದ ಅವನ  
 ಧನುಸ್ಸನ್ನೂ, ಇನ್ನೊಂದುಬಾಣದಿಂದ ಅವನ ಧ್ವಜವನ್ನೂ, ಕೊನೆಯ ಬಾಣದಿಂದ  
 ಆ ದ್ಯುಮಂತನ ಶಿರಸ್ಸನ್ನೂ ಕತ್ತರಿಸಿ ಕೆಡಹಿಬಿಟ್ಟನು. ಇದೇಸಮಯದಲ್ಲಿ ಇತ್ತ  
 ಲಾಗಿ, ಗದ, ಸಾತ್ಯಕಿ, ಸಾಂಬ, ವೊದಲಾದ ಯಾದವವೀರರೂ ಸಾಲ್ವನ ಸೈನ್ಯ  
 ಗಳನ್ನು ಕೊಲ್ಲುತ್ತಬಂದರು. ಸೌಭವಿಮಾನದಲ್ಲಿ ಸೇರಿ ಯುದ್ಧಮಾಡುತ್ತಿದ್ದ  
 ಸೈನಿಕರನೇಕರು, ಯಾದವರ ಬಾಣಗಳಿಂದ ತಲೆಮುರಿದು ಸಮುದ್ರದಲ್ಲಿ ಬಿದ್ದು  
 ಸತ್ತರು. ಹೀಗೆ ಯಾದವರೂ, ಸಾಲ್ವರೂ ಒಬ್ಬರಿಗೊಬ್ಬರಿಗೆ ಕೊಡೆದಾಡುತ್ತ,  
 ಇಪ್ಪತ್ತೇಳು ದಿನಗಳವರೆಗೆ ಹಗಲುರಾತ್ರಿಯೂ ಎಡೆಬಿಡದೆ ಹೋರಾಡುತ್ತಿದ್ದರು.  
 ಪರೀಕ್ಷಿದ್ರಾಜಾ! ಈ ಸಂಗತಿಯು ಹಾಗಿರಲಿ! ಅತ್ತಲಾಗಿ ಧರ್ಮರಾಜನ ರಾಜ  
 ಸೂಯಕ್ಕಾಗಿ ಕರೆಸಲ್ಪಟ್ಟಿದ್ದ ಕೃಷ್ಣನು, ಆ ರಾಜಸೂಯಯಾಗವು ಸಾಂಗವಾಗಿ  
 ನೆರವೇರಿ, ಶಿಶುಪಾಲನು ಸಂಹೃತನಾದಮೇಲೆ, ಕೆಲವುದಿನಗಳವರೆಗೆ ಅಲ್ಲಿಯೇ

ಇರುತ್ತಿದ್ದನಷ್ಟೆ? ಈ ನಡುವೆ ಆ ಕೃಷ್ಣನಿಗೆ ಘೋರವಾದ ಕೆಲವು ದುಶ್ಚಕ್ರಗಳನ್ನು ಕಂಡುಬಂದುವು. ಈ ದುರ್ನಿಮಿತ್ತಗಳನ್ನು ಕಂಡೊಡನೆ ಕೃಷ್ಣನು, ಅಲ್ಲಿ ನಿಲ್ಲುವುದಕ್ಕೆ ಮನಸ್ಸು ಮಾಡಾನವಿಲ್ಲದೆ, ಗುರುವೃದ್ಧರನ್ನೂ, ಭೀಷ್ಮಾದಿಗಳನ್ನೂ, ಕುಂತೀದೇವಿಯನ್ನೂ, ಅಪಳ ಮಕ್ಕಳಾದ ಪಂಚಪಾಂಡವರನ್ನೂ ಕಂಡು, ಅವರೊಡನೆ “ನಾನು ಬಲರಾಮನೊಡನೆ ಇಲ್ಲಿಗೆ ಬಂದು ಬಹಳ ದಿನಗಳಾದುವು. ಇಲ್ಲಿ ಶಿಶುಪಾಲನೂ ನನ್ನಿಂದ ಸಂಹೃತನಾದನು. ಇಂದ್ರಿಯ ಶಿಶುಪಾಲನ ಪಕ್ಷದವರಾದ ರಾಜರು, ನಮ್ಮಲ್ಲಿ ದ್ವೇಷದಿಂದ ನಮ್ಮ ಪಟ್ಟಣವನ್ನು ತೊಂದರೆಗೊಳಿಸದೆ ಬಿಡಲಾರರು! ಆದುದರಿಂದ ನಾನು ದ್ವಾರಕೆಗೆ ಹೋಡುವೆನು” ಎಂದು ಹೇಳಿ, ಅವರ ಅನುಮತಿಯನ್ನು ಪಡೆದು, ದ್ವಾರಕೆಗೆ ಬಂದು ಬಿಟ್ಟನು. ಈ ಕಾಲಕ್ಕೆ ಸರಿಯಾಗಿ ಇಲ್ಲಿ ಯಾದವರಿಗೂ ಸಾಲ್ವರಿಗೂ, ಭಯಂಕರವಾದ ಯುದ್ಧವು ಜರುಗುತ್ತಿತ್ತು. ಆಗ ಕೃಷ್ಣನು ತನ್ನ ಣ್ಣನಾದ ಬಲರಾಮನನ್ನು ಪಟ್ಟಣದ ಕಾವಲಿಗಾಗಿ ನಿಯಮಿಸಿ ತನ್ನ ಸಾರಥಿಯಾದ ದಾರುಕನನ್ನು ಕುರಿತು “ಓ ಸೂತಾ! ನೀನು ಈಕ್ಷಣವೇ ನನ್ನ ರಥವನ್ನು ಸಾಲ್ವನಿರತಕ್ಕೆ ಸ್ಥಳಕ್ಕೆ ಬಿಡು! ನಾನೇ ಅವನೊಡನೆಯುದ್ಧ ಮಾಡಬೇಕಾಗಿರುವುದು. ಸೌಭವುರಾಧಿಪತಿಯಾದ ಆ ಸಾಲ್ವನು ಬಹಳ ಮಾಯಾವಿಯು. ಬೇಗನೆ ನಡೆ” ಎಂದನು. ಕೃಷ್ಣನ ಮುಖದಿಂದ ಈ ಮಾತು ಹೊರಡುತ್ತಿರುವಾಗಲೇ, ಗರುಡಧ್ವಜವುಳ್ಳ ಆ ರಥವು, ಉಭಯಪಕ್ಷದ ಸೈನಿಕರೂ ನೋಡುತ್ತಿರುವವಾಗೆಯೇ, ರಣರಂಗಮಧ್ಯದಲ್ಲಿ ಸಾಲ್ವನಿಗಿರಾಗಿ ನಿಂತಿತು. ಇಷ್ಟರೊಳಗಾಗಿ ಸಾಲ್ವನ ಸಮಸ್ತ ಸೈನ್ಯಗಳೂ ಯಾದವರಿಂದ ಹತವಾಗಿ, ಸಾಲ್ವನು ಮಾತ್ರ ಅಸಹಾಯನಾಗಿದ್ದನು. ಕೃಷ್ಣನು ತನಗಿರಾಗಿ ಬಂದು ನಿಂತಿರುವುದನ್ನು ಕಂಡೊಡನೆ ಸಾಲ್ವನು, ಭೀಕರಧ್ವನಿಯುಳ್ಳ ಒಂದಾನೊಂದು ಶಕ್ತ್ಯಾಯುಧವನ್ನು ತೆಗೆದು, ಅದನ್ನು ಕೃಷ್ಣ ಸಾರಥಿಯಾದ ದಾರುಕನ ಮೇಲೆ ಪ್ರಯೋಗಿಸಿದನು. ಆ ಕಾಶದ ಕೊಳ್ಳಿಯಂತೆ ಕಾಂತಿಯಿಂದ ದಿಕ್ಕುಗಳೆಲ್ಲವನ್ನೂ ಬೆಳಗುತ್ತ, ವೇಗದಿಂದ ತನಗಿರಾಗಿ ಬರುತ್ತಿರುವ ಆ ಶಕ್ತ್ಯಾಯುಧವನ್ನು ನೋಡಿ ಕೃಷ್ಣನು, ತನ್ನ ಬಾಣಗಳಿಂದ ಅದನ್ನು ನೂಲಾರುತುಂಡುಗಳಾಗಿ ಕತ್ತರಿಸಿ ಕೆಡಹಿದನು. ಮತ್ತು ಬೇರೆ ಹದಿನಾರು ಬಾಣಗಳಿಂದ ಆ ಸಾಲ್ವನನ್ನೂ ತಿರುಗುತ್ತಿರುವ ಆತನ ಸೌಭವಿಮಾನವನ್ನೂ ಪ್ರಹರಿಸಿ, ಮೇಲೆ ಮೇಲೆ ಇನ್ನೂ ಕೆಲವು ಬಾಣಗಳಿಂದ ಸೂರ್ಯನು ತನ್ನ ಕಿರಣಗಳಿಂದ ಹೇಗೋಹಾಗೆ, ಆ ವಿಮಾನವನ್ನು ಮುಚ್ಚಿದನು. ಆಗ ಸಾಲ್ವನು ಬೇರೊಂದು ಶಸ್ತ್ರವನ್ನು ಕೃಷ್ಣನ ಎಡಗೈಗೆ ಗುರಿಯಿಟ್ಟು ಹೊಡೆಯಲು, ಕೃಷ್ಣನು ಕೈಯಲ್ಲಿ ಹಿಡಿದಿದ್ದ ಶಾರ್ಙ್ಗಧನುಸ್ಸು ಕೆಳಗೆ ಬಿದ್ದು ಹೋಯಿತು.

ಸಾಲ್ವನು ತೋರಿಸಿದ ಈ ಪರಾಕ್ರಮವು ಎಲ್ಲರಿಗೂ ಅತ್ಯಾಶ್ಚರ್ಯಕರವಾಗಿದ್ದಿತು. ಅಲ್ಲಿದ್ದ ಸಮಸ್ತಭೂತಗಳೂ ಹಾಡಾಕಾರದಿಂದ ಕೂಗುತ್ತಿದ್ದುವು. ಸಾಲ್ವನೂಕೂಡ ಉತ್ಸಾಹದಿಂದ ಸಿಂಹನಾದಮಾಡುತ್ತ ಕೃಷ್ಣನನ್ನು ಕುರಿತು “ಎಲೆ ಮೂಢಾ! ಕೃಷ್ಣಾ! ನೀನಲ್ಲವೇ ನಮ್ಮೆಲ್ಲರನ್ನೂ ಅವಮಾನಪಡಿಸಿ, ನಮ್ಮ ಸ್ನೇಹಿತನಾದ ಶಿಶು ಪಾಲನ ಪತ್ನಿಯನ್ನು ಕದ್ದೋಡಿದವನು. ಮತ್ತು ಆ ನನ್ನ ಮಿತ್ರನು ಯಾಗಸಭಾ ಮಧ್ಯದಲ್ಲಿ ಅಸಹಾಯನಾಗಿದ್ದಾಗ ಅವನನ್ನು ನೀನು ಕೊಂದೆಯಲ್ಲವೆ? ಹೀಗೆ ಮೋಸದಿಂದ ನನ್ನ ಮಿತ್ರನನ್ನು ಕೊಂದು, ನನಗೆ ಸಮಾನರಾದ ವೀರರಿಲ್ಲವೆಂದು ಗರ್ವಪಡುತ್ತಿರುವ ನಿನ್ನನ್ನು, ಇದೋ! ಈಗಲೇ ನನ್ನ ತೀಕ್ಷ್ಣಬಾಣಗಳಿಂದ ಪುನರಾವೃತ್ತಿಯಿಲ್ಲದ ಮೃತ್ಯುವಿನ ಸಮ್ಮುಖಕ್ಕೆ ಕಳುಹಿಸುವೆನು ನೋಡು. ಮುಂದೆ ಬಂದು ನಿಲ್ಲು” ಎಂದನು. ಅದಕ್ಕಾ ಕೃಷ್ಣನು ಮಂದಹಾಸದಿಂದನಗುತ್ತ, ಸಾಲ್ವನನ್ನು ಕುರಿತು “ಎಲೆ ಮೂಢಾ! ಸುಮ್ಮನೆ ಬಗುಳುವುದರಿಂದ ಪ್ರಯೋಜನವೇನು? ನಿನ್ನ ಬೆನ್ನಹಿಂದೆ ಕಾದಿರುವ ಮೃತ್ಯುವನ್ನೇ ನೀನು ಕಾಣದೆ, ಹೀಗೆ ಅತ್ಯಸ್ತುತಿಯನ್ನು ಮಾಡಿಕೊಂಡುದರಿಂದ ಪ್ರಯೋಜನವಿಲ್ಲ. ನಿಜವಾದ ಶೌರ್ಯವುಳ್ಳವರು ಕಾರ್ಯದಿಂದ ತಮ್ಮ ಪರಾಕ್ರಮವನ್ನು ತೋರಿಸುವರೇಹೊರತು ನಿನ್ನಂತೆ ಬಾಯಿಗೆ ಬಂದಹಾಗೆ ಬಗುಳುವುದಿಲ್ಲ!” “ಎಂದುಹೇಳಿ, ಮಹಾಭಯಂಕರವೇಗವುಳ್ಳ ಒಂದಾನೊಂದು ಗದೆಯನ್ನು ತೆಗೆದು, ಅದನ್ನು ಸಾಲ್ವನ ಭುಜದ ಕೀಲಿಗೆ ಗುರಿಯಿಟ್ಟು ಹೊಡೆದನು. ಈ ಪ್ರಹಾರದಿಂದ ಆ ಸಾಲ್ವನ ಮೈನಡುಗಿ ಹೋಯಿತು. ಅವನ ಬಾಯಿಂದ ರಕ್ತವು ಸುರಿಯಲಾರಂಭಿಸಿತು. ಕೃಷ್ಣನು ಆ ಗದೆಯನ್ನು ಉಪಸಂಹಾರಮಾಡಿದವೇಲೆ, ಸಾಲ್ವನು ಇದಕ್ಕಿದ್ದಹಾಗೆ ಕಣ್ಮರೆಯಾಗಿ ಬಿಟ್ಟನು. ಸ್ವಲ್ಪ ಹೊತ್ತಿನೊಳಗಾಗಿ ಮಾಯಾವಿಯಾದ ಸಾಲ್ವನ ಕಡೆಯ ಪುರುಷನೊಬ್ಬನು, ಕೃಷ್ಣನಮುಂದೆ ಬಂದು ನಿಂತು, ತಲೆಬಗ್ಗಿ ನಮಸ್ಕರಿಸಿ, ದುಃಖವನ್ನು ನಟಿಸಿ ಅಳುತ್ತ, ತನ್ನನ್ನು ದೇವಕೇದೇವಿಯು ಕಳುಹಿಸಿ ಕೊಟ್ಟದ್ದಾಗಿ ಹೇಳಿದನು. ಆಗ ಕೃಷ್ಣನು ಅದಕ್ಕೆ ಕಾರಣವೇನೆಂದು ಕೇಳಲು, ಅವನು ಹೀಗೆಂದು ಹೇಳುವನು. “ಕೃಷ್ಣಾ! ಕೃಷ್ಣಾ! ಹೇ ಮಹಾಬಾಹೂ! ದುಷ್ಟನಾದ ಸಾಲ್ವನು, ಕಟುಕನು ಪಶುವನ್ನು ಕೊಲೆಗಾಗಿ ಹಿಡಿದುಕೊಂಡು ಹೋಗುವಂತೆ, ನಿನ್ನ ತಂದೆಯಾದ ವಸುದೇವನನ್ನು ಹಿಡಿದು, ಅಪಹರಿಸಿಕೊಂಡು ಹೋಗಿರುವನು. ಪಿತೃವತ್ಸಲನಾದ ನೀನು ಈಗಲೇ ಹೋಗಿ ಅವನನ್ನು ಬಿಡಿಸಬೇಕು!” ಎಂದನು. ಸರ್ವಜ್ಞನಾಗಿದ್ದರೂ ಮನುಷ್ಯಸ್ವಭಾವವನ್ನು ನಟಿಸತಕ್ಕ ಕೃಷ್ಣನು, ಈ ಅಪ್ರಿಯವಾಕ್ಯವನ್ನು ಕೇಳಿ, ಪ್ರಾಕೃತಮನುಷ್ಯನಂತೆ ದುಃಖ

ವನ್ನು ತೋರಿಸುತ್ತ, ತಂದೆಯಲ್ಲಿ ತನಗಿರುವ ಕನಿಕರವನ್ನು ಸೂಚಿಸುವಂತೆ ಹೀಗೆಂದು ಹೇಳುವನು. “ಆಹಾ! ಏನಿದು! ನಾನು ದೇವಾಸುರರಿಗೂ ದುರ್ಜಯ ನಾದ, ನನ್ನಣ್ಣನಾದ ಒಲರಾಮನನ್ನು ಪುರರಕ್ಷಣೆಗಾಗಿ ನಿಲ್ಲಿಸಿ ಬಂದಿದ್ದೆನು. ಇಂತಹ ಸಂದರ್ಭಗಳಲ್ಲಿ ಆತನು ಎಂದಿಗೂ ಎಚ್ಚರತಪ್ಪುವವನಲ್ಲ! ಹೀಗಿರುವಾಗಲೂ ಅಲ್ಪನಾದ ಆ ಸಾಲ್ವನು ನನ್ನ ತಂದೆಯನ್ನು ಹಿಡಿದುಕೊಂಡು ಹೋದನೆ? ಆಹಾ! ದೈವವು ಬಹಳ ಪ್ರಬಲವಾದುದು” ಎಂದು ಹೇಳುತ್ತಿರುವಾಗಲೇ ಸಾಲ್ವನು ಮಾಯೆಯಿಂದ ವಸುದೇವಾಕೃತಿಯೊಂದನ್ನು ನಿರ್ಮಿಸಿ, ಅದನ್ನು ತನ್ನೊಡನೆ ಕರೆದುಕೊಂಡು ಬಂದು, ಕೃಷ್ಣನಿಗೆ ತೋರಿಸಿ “ಕೃಷ್ಣಾ! ನೀನು ಯಾವನಿಗಾಗಿ ಈ ಲೋಕದಲ್ಲಿ ಬದುಕುತ್ತಿರುವೆಯೋ, ಆ ನಿನ್ನ ತಂದೆಯನ್ನು ನೋಡು! ಇದೋ! ನಿನ್ನ ಕಣ್ಣೆದಿರಾಗಿಯೇ ಇವನತಲೆಯನ್ನು ಕಡಿಯುವೆನು. ಶಕ್ತಿಯಿದ್ದರೆ ಈ ನಿನ್ನ ತಂದೆಯನ್ನು ರಕ್ಷಿಸಿಕೊಳ್ಳುವವನಾಗು” ಎಂದನು. ಹೀಗೆ ಮಾಯಾವಿಯಾದ ಸಾಲ್ವನು, ಕೃಷ್ಣನನ್ನು ಹೆದರಿಸಿ, ತಾನು ತಂದಿದ್ದ ಆ ಮಾಯಾವಸುದೇವನ ಕಂಠವನ್ನು ಕತ್ತಿಯಿಂದ ಕಡಿದು, ಆ ತಲೆಯನ್ನು ಮಾತ್ರ ಎತ್ತಿಕೊಂಡು, ಸೌಭವಿಮಾನವನ್ನೇರಿ ಹೊರಟುಹೋದನು. ಆಗ ಕೃಷ್ಣನು ಸ್ವಲ್ಪ ಹೊತ್ತಿನವರೆಗೆ ಮನುಷ್ಯಸ್ವಭಾವಕ್ಕೆ ತಕ್ಕಂತೆ ತನ್ನ ಪಿತೃ ಮರಣದಿಂದಂಟಾದ ದುಃಖವನ್ನು ನಟಿಸುತ್ತಿದ್ದು, ಅನೇಕ ಅಸಾಧಾರಣವಾದ ತನ್ನ ಪ್ರಭಾವದಿಂದ ನಿಜಸ್ಥಿತಿಯನ್ನು ತಿಳಿದುಕೊಂಡನು. ಮಯನು ಸಾಲ್ವನಿಗೆ ಉಪದೇಶಿಸಿದ್ದ ಆಸುರಿಯೆಂಬ ಮಾಯೆಯನ್ನು ಹಿಡಿದೇ ಸಾಲ್ವನು ಈ ಕಪಟ ತಂತ್ರವನ್ನು ತೋರಿಸಿರಬಹುದೆಂದು ಸ್ಪಷ್ಟವಾಗಿ ಕೃಷ್ಣನಿಗೆ ತಿಳಿಯತು. ಮೂರ್ಛಿತಳಿದೆದ್ದವನಂತೆ ಕಣ್ಣು ಬಿಟ್ಟುನೋಡುವಾಗ, ಅಲ್ಲಿ ಮೊದಲು ಬಂದಿದ್ದ ದೂತನಾಗಲಿ, ತನ್ನ ತಂದೆಯ ಮುಂಡನಾಗಲಿ ಯಾವುದೂ ಗೋಚರಿಸಲಿಲ್ಲ! ಅದೆಲ್ಲವೂ ಸ್ವಪ್ನ ಪ್ರಾಯವಾಗಿ ತೋರಿತು. ಆದರೆ ಆಕಾಶದಲ್ಲಿ ಸೌಭವೆಂಬ ವಿಮಾನದಲ್ಲಿ ಕುಳಿತಿದ್ದ ತನ್ನ ಶತ್ರುವೊಬ್ಬನು ಮಾತ್ರ ಗೋಚರಿಸಿದನು. ಒಡನೆಯೇ ಆ ಸಾಲ್ವನನ್ನು ಕೊಂದುಬಿಡಬೇಕೆಂದು ಕೃಷ್ಣನು ಸಂಕಲ್ಪಿಸಿಕೊಂಡನು. ಓ ಪರೀಕ್ಷಿದ್ರಾಜಾ! ಈ ಸಾಲ್ವವೃತ್ತಾಂತದಲ್ಲಿ ತತ್ಪವಿರುದ್ಧಗಳಾದ ಕೆಲವು ಸಂದರ್ಭಗಳು ಕಾಣುವುವು. ಋಷಿಗಳು ಹಿಂದುಮುಂದಿನ ಸಂದರ್ಭಗಳನ್ನು ಸರಿಹೋಲಿಸಿ ನೋಡದಹಾಗೆ ಹೇಳಿರುವಂತಿದೆ! \* ಕೇವಲಭಗವದ್ಧ್ಯಾನನಿರತರಾದ ಆ ಮಹರ್ಷಿಗಳು, ಇಂತಹ ಸಂದರ್ಭಗಳಲ್ಲಿ ತಮ್ಮ ಮಾತುಗಳು ಒಂದಕ್ಕೊಂದು

\* ಇಲ್ಲಿ ಪುರಾತನಪರವಿರೋಧಗಳೇನೆಂದರೆ, ಶ್ರೀಕೃಷ್ಣನು ರಾಜಸೂಯ ಯಾಗಕ್ಕೆ ಹೋಗುವಾಗ ಬಲರಾಮನೊಡನೆ ಹೋದವನಲ್ಲ. ಏಕೆಂದರೆ “ಸಂಕರ್ಷಣಮನುಜ್ಞಾಪ್ಯ”

ವಿರುದ್ಧವೆಂಬುದನ್ನೂ ಯೋಚಿಸಲಾರರು. ಅಖಂಡವಾದ ಜ್ಞಾನಕ್ಕೂ ಐಶ್ವರ್ಯಕ್ಕೂ ನೆಲೆಯಾದ ಆ ಶ್ರೀಕೃಷ್ಣನಿಗೆ ಶೋಕವಾಗಲಿ, ಮೋಹವಾಗಲಿ, ಸ್ನೇಹವಾಗಲಿ, ಅಜ್ಞಾನದಿಂದಂಟಾಗತಕ್ಕ ಭಯವಾಗಲಿ, ಎಲ್ಲಿಯದು ! ಯಾವನ ಪಾದಾರವಿಂದ ಗಳನ್ನು ಸೇವಿಸುವುದರಿಂದ ಪರಮಾತ್ಮೋಪಾಸನವೆಂಬ ಆತ್ಮವಿಷ್ಣೆಯೇ ಕೈವಶವಾಗಿ, ಅನಾದಿಯಾಗಿ ಬಂದ ದೇಹಾತ್ಮಭ್ರಾಂತಿ ಮೊದಲಾದ ಪಿಶಾಚಗಳನ್ನು ನೀಗಿಸುವುದೋ ಯಾವನ ಉಪಾಸನೆಯಿಂದ ಪ್ರಕೃತಿಬದ್ಧರಾದ ಚೇತನರೂ ಕೂಡ, ವಾಪನಿವೃತ್ತಿ ಮೊದಲಾದ ಅಷ್ಟಗುಣಗಳಿಂದ ಕೂಡಿದ ಪರಮೈಶ್ವರ್ಯವನ್ನು ಪಡೆಯುವರೋ, ಅಂತಹ ಪರಮಾತ್ಮನಿಗೆ ಸಾಲ್ಪನ ಗದಾಪ್ರಹಾರದಿಂದ ಮೂರ್ಛೆಯಿಂದ ರೇನು ? ಕೃಷ್ಣನು ಮೂರ್ಛಿತನಾಗಿದ್ದನೆಂಬುದು ಸುಳ್ಳು ! \* ಸಾಲ್ಪನು ಶಸ್ತ್ರಸಮೂಹಗಳಿಂದ ಪ್ರಹರಿಸುತ್ತಿರುವಾಗಲೇ ಅವೋಘಪರಾಕ್ರಮವುಳ್ಳ ಶ್ರೀಕೃಷ್ಣನು, ಅವನ ಕವಚವನ್ನೂ, ಧನುಸ್ಸನ್ನೂ, ಶಿರೋರತ್ನವನ್ನೂ ಭೇದಿಸಿ, ತನ್ನ ಗದೆಯಿಂದ ಅತನ ಸೌಭವಿಮಾನವನ್ನು ಪ್ರಹರಿಸಿದನು. ಈ ಗದಾಪ್ರಹಾರದಿಂದ ಆ ಸೌಭವು ಸಹಸ್ರಶಕಲಗಳಾಗಿ ಸಮುದ್ರದಲ್ಲಿ ಬಿದ್ದು ಹೋಯಿತು. ಅಮೇಲೆ ಸಾಲ್ಪನು, ಆ ವಿಮಾನದಿಂದ ಥಟ್ಟನೆ ಕೆಳಕ್ಕೆ ಧುಮುಕಿ, ನೆಲದಲ್ಲಿಯೇ ನಿಂತು, ಗದಾಪಾಣಿಯಾಗಿ ಕೃಷ್ಣನನ್ನಿಡಿಸಿಬಂದನು. ಒಡನೆಯೇ ಕೃಷ್ಣನು ಭಲ್ಲಾಯುಧದಿಂದ ಆ ಸಾಲ್ಪನ ಭುಜಗಳನ್ನು ಕತ್ತರಿಸಿ, ಅತನನ್ನು ವಧಿಸುವುದಕ್ಕಾಗಿ ಕಲ್ಪಾಂತ ಸೂರ್ಯನಂತೆ ಜ್ವಲಿಸುತ್ತಿರುವ ತನ್ನ ಚಕ್ರಾಯುಧವನ್ನು ಕೈಗೆತ್ತಿಕೊಂಡನು. ಅಗ ಚಕ್ರಧಾರಿಯಾದ ಕೃಷ್ಣನು ಸೂರ್ಯನೊಡಗೂಡಿದ ಉದಯಪರ್ಮತದಂತೆ ಪ್ರಕಾಶಿಸುತ್ತಿದ್ದನು.

ಎಂದು ಹಿಂದೆ ಆ ಬಲರಾಮನ ಅನುಜ್ಞೆಯನ್ನು ಪಡೆದು ತಾನು ಇಂದ್ರಪ್ರಸ್ಥಕ್ಕೆ ಹೋದುದಾಗಿ ಹೇಳಲ್ಪಟ್ಟಿದೆ. ಇದಲ್ಲದೆ ಕೃಷ್ಣನು ಇಂದ್ರಪ್ರಸ್ಥದಲ್ಲಿರುವಾಗ ಸಾಲ್ಪನು ದ್ವಾರಕೆಯಮೇಲೆ ದಂಡೆತ್ತಿಬಂದವನಲ್ಲ. ಏಕೆಂದರೆ ಕೃಷ್ಣನು ಕಾಮ್ಯಕವನದಲ್ಲಿ ಪಾಂಡವರನ್ನು ಕಂಡಾಗ, ತಾನು ಸಾಲ್ಪನೊಡನೆ ಯುದ್ಧಕ್ಕೆ ನಿಂತಿದ್ದರಿಂದ ಅವರ ದ್ಯೂತವೃತ್ತಾಂತವು ತನಗೆ ತಿಳಿಯದೆಂದು ಹೇಳಿದಾಗ ಮಹಾಭಾರತದಲ್ಲಿ ಹೇಳಲ್ಪಟ್ಟಿರುವುದು. ಇಲ್ಲಿನ ಸಂದರ್ಭಗಳು ಅದಕ್ಕೆ ವಿರುದ್ಧವಾಗಿರುವುದರಿಂದ, ಮುನಿಗಳ ಮಾತಿನಲ್ಲಿ ಪೂರ್ವಾಪರವಿರೋಧಗಳೆಂದು ಭಾವವು.

\* ಈ ಮುಂದೆ ಹೇಳಿದ ವಿಷಯವೇ ಯಥಾರ್ಥವಾದುದೇಹೊರತು ಕೃಷ್ಣನು ಮೂರ್ಛಿತನಾದುದು ಸುಳ್ಳೆಂದು ಭಾವವು.



ಒಡನೆಯೇ ಆತನು, ತನ್ನ ಚಕ್ರವನ್ನು ಪ್ರಯೋಗಿಸಿ, ಇಂದ್ರನು ವಜ್ರಾಯುಧದಿಂದ ವೃತ್ರನ ತಲೆಯನ್ನು ಹೇಗೆಗೋಹಾಗೆ, ಮಹಾಮಾಯಾವಿಯಾದ ಆಸಾಲ್ವನಶಿರಸ್ಸನ್ನು ಭೇದಿಸಿ, ಕಿರೀಟಕುಂಡಲಗಳೊಡನೆ ಅದನ್ನು ಕೆಳಕ್ಕೆ ಕೆಡಹಿದನು. ಜನರೆಲ್ಲರೂ ಹಾಹಾಕಾರವನ್ನು ಮಾಡಿದರು. ಪಾಪಿಯಾದ ಸಾಲ್ವನು ಸೌಭವಿಮಾನದೊಡನೆ ಹತನಾಗಿ ಬಿದ್ದುದನ್ನು ನೋಡಿ, ಆಕಾಶದಲ್ಲಿ ದೇವತೆಗಳು ಸಂತೋಷದಿಂದ ದುಂದುಭಿವಾದ್ಯಗಳನ್ನು ಮೊಳಗಿಸಿದರು. ಇಷ್ಟ ರಲ್ಲಿಯೇ ಆತನಿಗೆ ಮಿತ್ರನಾದ ದಂತವಕ್ತ್ರನು, ತನಗೆ ಇಷ್ಟರಾದ ಶಿಶುವಾಲಾದಿಗಳೆಲ್ಲರನ್ನೂ ಕೊಂದ ಕೃಷ್ಣನ ಮೇಲೆ ಹಗೆತೀರಿಸಿಕೊಳ್ಳಬೇಕೆಂಬ ಕೋಪದಿಂದ, ಮುಂದೆ ಬಂದನು.

ಇದು ಎಪ್ಪತ್ತೇಳನೆಯ ಅಧ್ಯಾಯವು.

— — — — —

❖❖❖ ದಂತವಕ್ತ್ರಾದಿ ವಧವು. ❖❖❖

ಓ ಪರೀಕ್ಷಿದ್ರಾಜಾ! ಶಿಶುವಾಲ, ಸಾಲ್ವ, ಪೌಂಡ್ರಕನೇ ಮೊದಲಾದ ತನ್ನ ಇಷ್ಟಮಿತ್ರರೆಲ್ಲರೂ, ಕೃಷ್ಣನಿಂದ ಸಂಹೃತರಾದುದನ್ನು ನೋಡಿ ದಂತವಕ್ತ್ರನು, ಅವರಿಗೆ ಪರೋಕ್ಷದಲ್ಲಿಯಾದರೂ ತನ್ನಿಂದಾದ ಸಹಾಯವನ್ನು ಮಾಡಬೇಕೆಂದು ನಿಶ್ಚಯಿಸಿ, ತಾನೊಬ್ಬನೇ ಗದೆಯನ್ನು ಹಿಡಿದು, ಕಾಲುನಡೆಯಿಂದ ಹೊರಟು, ಭೂಮಿಯನ್ನು ನಡುಗಿಸುವಂತೆ ವೇಗದಿಂದ ಹೆಜ್ಜೆಯನ್ನಿಡುತ್ತ, ಕೃಷ್ಣನನ್ನಿರಿಸಿ ಬಂದನು. ದಂತವಕ್ತ್ರನು ಹೀಗೆ ತನ್ನ ಮೇಲೆ ಬೀಳುವುದಕ್ಕಾಗಿ ಅತ್ಯಾತುರದಿಂದ ಬರುವುದನ್ನು ನೋಡಿ ಕೃಷ್ಣನು, ಗದೆಯನ್ನು ಕೈಗೆತ್ತಿಕೊಂಡು, ಥಟ್ಟನೆ ರಥವಿಂದ ಕೆಳಗಿಳಿದು, ಸಮುದ್ರಪ್ರವಾಹವನ್ನು ಆದರ ದಡವು ಹೇಗೆಗೋ ಹಾಗೆ. ಆತನನ್ನು ಅಲ್ಲಿಯೇ ತಡೆದುನಿಲ್ಲಿಸಿದನು. ಆಗ ದಂತವಕ್ತ್ರನು, ತನ್ನ ಕೈಯಲ್ಲಿದ್ದ ಗದೆಯನ್ನು ಮೇಲಕ್ಕೆತ್ತಿಹಿಡಿದು, ಕೃಷ್ಣನನ್ನು ಕುರಿತು ಹೆಮ್ಮೆಯಿಂದ “ಎಲಾ! ಕೃಷ್ಣಾ! ದೈವಾಧೀನದಿಂದ ಈಗ ನೀನು ನನ್ನ ಕಣ್ಣಿಗೆ ಸಿಕ್ಕಿ ಬಿದ್ದಿರುವೆ! ನೀನು ನನ್ನ ಮಾವನ ಮಗನಾಗಿದ್ದರೂ, ನನ್ನ ಮಿತ್ರರೆಲ್ಲರೂ ದ್ರೋಹಮಾಡಿ, ನನ್ನನ್ನೂ ಕೊಲ್ಲುವುದಕ್ಕಾಗಿ ಯತ್ನಿಸುತ್ತಿರುವೆ? ಎಲ ಮೂಢಾ! ಇದೋ! ಈಗಲೇ ನಾನು ವಜ್ರಾಯುಧಕ್ಕೆ ಸಮಾನವಾದ ಈಗದಿಯಿಂದ ನಿನ್ನನ್ನು ಕೊಂದು, ನನ್ನ ಮಿತ್ರರ ಸಾಲವನ್ನು ತೀರಿಸಿಕೊಳ್ಳುವೆನು. ದೇಹದಲ್ಲಿ ಹುಟ್ಟಿದ ವ್ಯಾಧಿಯು ಹೇಗೆಗೋಹಾಗೆ, ನೀನೇ ನನಗೆ ಬಂಧುರೂಪದಿಂದ ಹುಟ್ಟಿದ ಶತ್ರುವೇಹೊರತು ಬೇರೆಯಲ್ಲ. ವ್ಯಾಧಿಯನ್ನು ನೀಗಿಸುವಂತೆ ನಿನ್ನನ್ನು

ಕೊಲ್ಲದೆ ಬಿಡಲಾರೆನು." ಎಂದು ಕ್ರೂರವಾಕ್ಯಗಳಿಂದ ಧಿಕ್ಕರಿಸಿ, ಆನೆಯನ್ನು ಅಂಕುಶದಿಂದ ತಿವಿಯುವಂತೆ, ತನ್ನ ಗಡೆಯಿಂದ ಕೃಷ್ಣನ ತಲೆಯ ಮೇಲೆ ಪ್ರಹರಿಸಿ ಸಿಂಹನಾದಮಾಡಿದನು. ಆ ಗದಾಪ್ರಹಾರದಿಂದ ಕೃಷ್ಣನು ಸ್ವಲ್ಪಮಾತ್ರವೂ ಚಲಿಸದೆ, ಕೌವೋದಕಿಯೆಂಬ ತನ್ನ ಮಹಾಗಡೆಯಿಂದ ಆ ದಂತವಕ್ತ್ರನ ಎದೆಯ ಮೇಲೆ ಪ್ರಹರಿಸಿದನು ಈ ಒಂದೇ ಪ್ರಹಾರಕ್ಕೆ ಆ ದಂತವಕ್ತ್ರನ ಎದೆಯು ಭೇದಿಸಿತು ಅವನು ಬಾಯಿಂದ ರಕ್ತವನ್ನು ಕಕ್ಕುತ್ತ, ಕೆದರಿದ ತಲೆಯೊಡನೆ ಕೆಳಗೆ ಬಿದ್ದು, ಕೈಕಾಲುಗಳನ್ನು ಬಾಚಿ ಪ್ರಾಣವನ್ನು ಬಿಟ್ಟನು. ಹಿಂದೆ ಶಿಶುಪಾಲವಧ ಕಾಲದಲ್ಲಿ ಹೇಗೋಹಾಗೆ, ಆದಂತವಕ್ತ್ರನ ಶರೀರದಿಂದ ಒಂದಾನೊಂದು ದಿವ್ಯ ತೇಜಸ್ಸು ಹೊರಟು, ಅಲ್ಲಿದ್ದವರೆಲ್ಲರೂ ನೋಡುತ್ತಿದ್ದಹಾಗೆಯೇ ಕೃಷ್ಣನ ದೇಹದಲ್ಲಿ ಐಕ್ಯಹೊಂದಿತು. ಇಷ್ಟರಲ್ಲಿ ಆ ದಂತವಕ್ತ್ರನ ತಮ್ಮನಾದ ವಿಡೂರಧನೆಯವನು, ತನ್ನ ಣ್ಣನ ಮರಣವನ್ನು ನೋಡಿ ದುಃಖಿತನಾಗಿ, ಕೋಪದಿಂದ ಬುಸುಗುಟ್ಟುತ್ತ, ಕೃಷ್ಣನನ್ನು ತೀರಿಸಿಬಿಡಬೇಕೆಂದು ಕೈಯಲ್ಲಿ ಕತ್ತಿಗುರಾಣಿಗಳನ್ನು ಹಿಡಿದು ಮುಂದೆ ಬಂದನು. ಅವನು ಬರುತ್ತಿರುವಾಗಲೇ ಕೃಷ್ಣನು ತೀಕ್ಷ್ಣಧಾರೆ ಯುಳ್ಳತನ್ನ ಚಕ್ರಾಯುಧದಿಂದ, ಕೀರೀಟಕುಂಡಲವಿಶಿಷ್ಟವಾದ ಅವನ ತಲೆಯನ್ನು ಕತ್ತರಿಸಿಕೊಡಹಿದನು. ಓ ಪರೀಕ್ಷಿ ದ್ರಾಜಾ! ಹೀಗೆ ಕೃಷ್ಣನು ಸಾಲ್ವನನ್ನೂ, ಸೌಭವಿನಾನನನ್ನೂ, ದಂತವಕ್ತ್ರವಿಡೂರಧರನ್ನೂ, ಅವರಕಡೆಯ ಅನೇಕಪರಿವಾರಗಳನ್ನೂ ತೀರಿಸಿಬಿಟ್ಟ ಮೇಲೆ, ದೇವತೆಗಳೂ, ಮನುಷ್ಯರೂ, ಮಹರ್ಷಿಗಳೂ, ಸಿದ್ಧಗಂಧರ್ವವಿಧ್ಯಾಧರರೂ, ಪನ್ನಗರೂ, ಅಪ್ಸರಸ್ಸುಗಳೂ, ಪಿತೃಗಳೂ, ಯಕ್ಷ, ಕಿನ್ನರ, ಚಾರಣರೂ, ಕೃಷ್ಣನ ಮೇಲೆ ಪುಷ್ಪವರ್ಷವನ್ನು ಕರೆದು, ಜಯಘೋಷಗಳನ್ನು ಮಾಡುತ್ತಿದ್ದರು. ಹೀಗೆ ಸಮಸ್ತಭೂತಗಳಿಂದ ಸ್ತುತಿಸಲ್ಪಡುತ್ತ, ಕೃಷ್ಣನು ಯಾದವರೊಡನೆ ರಣರಂಗದಿಂದ ಹಿಂತಿರುಗಿ ದ್ವಾರಕಾಸಗರವನ್ನು ಪ್ರವೇಶಿಸಿದನು. ಓ ಪರೀಕ್ಷಿ ದ್ರಾಜಾ! ಯೋಗೀಶ್ವರನಾಗಿಯೂ, ಸರ್ವಜ್ಞತ್ವ, ಸರ್ವಶಕ್ತಿತ್ವವೊದಲಾದ ಷಡ್ಗುಣಗಳಿಂದ ಪರಿಪೂರ್ಣನಾಗಿಯೂ, ಸಕಲಲೋಕನಿಯಾಮಕನಾಗಿಯೂ ಇರುವ ಆ ಶ್ರೀಕೃಷ್ಣನು, ಹೀಗೆ ಜರಾಸಂಧಾದಿಗಳೊಡನೆ ಯುದ್ಧಮಾಡುವಾಗ, ಒಮ್ಮೆ ತಾನು ಪರಾಜಿತನಾಗಿ ಓಡಿಹೋದಂತೆಯೂ, ಮತ್ತೊಮ್ಮೆ ಅವರನ್ನು ತಾನು ಜಯಿಸಿದಂತೆಯೂ ನಟಿಸಿದುದೆಲ್ಲವೂ, ಪರುಗಳಂತೆ ಮೂಢರಾದ ಜನರನ್ನು ಮರುಳುಗೊಳಿಸುವುದಕ್ಕಾಗಿಯೇ ಹೊರತು ಅದು ವಾಸ್ತವವಲ್ಲ! ಹೆಸರಿನಿಂದಲೇ ಅಜಿತನೆನಿಸಿಕೊಂಡ ಆ ಕೃಷ್ಣನಲ್ಲಿ ಪ ರಾ ಜ ಯ ವೆಂ ಬ ಮಾತೆಲ್ಲಿಯದು ?

—❀❀ ಬಲರಾಮನ ತೀರ್ಥಯಾತ್ರೆ ಮುಂತಾದ ವೃತ್ತಾಂತಗಳು. ❀❀—

ಓ ಪರೀಕ್ಷಿದ್ರಾಜಾ ! ಬಲರಾಮನ ವಿಷಯವಾದ ಮತ್ತೊಂದು ಕಥೆಯನ್ನು ತಿಳಿಸುವೆನು ಕೇಳು ! ಕೌರವಪಾಂಡವರಿಬ್ಬರಿಗೂ ಯುದ್ಧಪ್ರಯತ್ನವು ನಡೆಯುತ್ತಿತ್ತು. ಬಲರಾಮನು ಈ ಉಭಯಪಕ್ಷದವರನ್ನೂ ಸಮಾನವಾಗಿ ನೋಡುತ್ತಿದ್ದನು. ಈ ಉಭಯಪಕ್ಷದವರಲ್ಲಿ ಯಾರಲ್ಲಿಯೂ, ತಾನು ಪಕ್ಷಪಾತವನ್ನು ತೋರಿಸುವುದಕ್ಕಿಲ್ಲದೆ ಹೋದುದರಿಂದಲೇ, ಅವನು ತೀರ್ಥಯಾತ್ರೆಯೆಂಬ ನೆವವನ್ನು ಹಿಡಿದು ಹೊರಟುಹೋದನೆಂದು ಹೇಳುವರು. ಈ ತೀರ್ಥಯಾತ್ರೆಯಲ್ಲಿ ಆತನು ಮೊದಲು ಪ್ರಭಾಸವೆಂಬ ತೀರ್ಥದಲ್ಲಿ ಸ್ನಾನಮಾಡಿ, ಅಲ್ಲಿದ್ದೇವತೆಗಳಿಗೂ, ಋಷಿಗಳಿಗೂ, ಮನುಷ್ಯರಿಗೂ ವಿಧ್ಯುಕ್ತವಾಗಿ ನಡೆಸಬೇಕಾದ ತರ್ಪಣಕಾರ್ಯಗಳನ್ನು ನಡೆಸಿ, ಬ್ರಾಹ್ಮಣರೊಡನೆ ಅಲ್ಲಿಂದ ಹೊರಟು, ಪಶ್ಚಿಮದಿಕ್ಕಿನ ಸರಸ್ವತೀನದಿಗೆ ಹೋದನು. ಅಲ್ಲಿಯೂ ಸ್ನಾನಾದಿಕರ್ಮಗಳನ್ನು ನಡೆಸಿಕೊಂಡು ಅಲ್ಲಿಂದ ಹೊರಟು ಕ್ರಮವಾಗಿ ಪೃಥೂದಕ, ಬಿಂದುಸರಣು, ತ್ರಿಕೂಟ, ಸುದರ್ಶನ, ವಿಶಾಲ, ಬ್ರಹ್ಮತೀರ್ಥ, ಚಕ್ರತೀರ್ಥ, ಪೂರ್ಮದಿಕ್ಕಿನಲ್ಲಿ ತ್ರಿವೇಣಿಯೆಂಬ ಹೆಸರುಳ್ಳ ಸರಸ್ವತೀನದಿ, ಯಮುನೆ, ಆದಕ್ಕೆ ಸೇರಿದ ಪುಣ್ಯತೀರ್ಥಗಳು, ಗಂಗಾನದಿ, ಆದಕ್ಕೆ ಸೇರಿದಂತಿರುವ ಪುಣ್ಯತೀರ್ಥಗಳು, ಇವೇ ಮೊದಲಾದ ಪುಣ್ಯಕ್ಷೇತ್ರ, ಪುಣ್ಯತೀರ್ಥ ಯಾತ್ರೆಗಳನ್ನು ಮಾಡಿ, ಅಲ್ಲೆಂದ ನೈಮಿಶಕ್ಷೇತ್ರಕ್ಕೆ ಬಂದನು. ಅಲ್ಲಿ ಅನೇಕ ಮಹರ್ಷಿಗಳು ಸೇರಿ ಬಹುಕಾಲದಿಂದ ಸತ್ರಯಾಗವನ್ನು ನಡೆಸುತ್ತಿದ್ದರು. ಬಲರಾಮನು ಆಕಸ್ಮಿಕವಾಗಿ ಅಲ್ಲಿಗೆ ಬಂದುದನ್ನು ನೋಡಿದೊಡನೆ, ಎಲ್ಲರೂ ಸಂತೋಷದಿಂದ ಇದಿರಿದ್ದು ಅವನನ್ನು ಅಭಿವಂದಿಸಿ ಸತ್ಕರಿಸಿದರು. ಹೀಗೆ ಬಲರಾಮನೂ, ಅವನೊಡನೆ ಬಂದಿದ್ದ ಬ್ರಾಹ್ಮಣರೂ, ಋಷಿಗಳಿಂದ ಸತ್ಕೃತರಾಗಿ ತಮತಮಗೆ ಯೋಗ್ಯವಾದ ಆಸನದಲ್ಲಿ ಕುಳಿತರು. ಅಲ್ಲಿದ್ದ ಋಷಿಗಳೆಲ್ಲರೂ ಬಲರಾಮನನ್ನು ಕಂಡೊಡನೆ, ಇದಿರಿದ್ದು, ಎಷ್ಟೋ ಗೌರವದಿಂದ ಪೂಜಿಸಿ, ಸತ್ಕರಿಸುತ್ತಿರುವಾಗಲೂ, ಅವರಲ್ಲಿ ವ್ಯಾಸಶಿಷ್ಯನಾದ ರೋಮಕರ್ಮಣನೆಂಬವನೊಬ್ಬನು ಮಾತ್ರ, ಉಚ್ಚಾಸನದಲ್ಲಿ ಕುಳಿತು, ಬಲರಾಮನು ಬಂದಾಗ ಎಲ್ಲರಂತೆ ಎದ್ದು ನಿಂತು ನಮಸ್ಕರಿಸದೆ, ಅಲಕ್ಷ್ಯವಾಗಿದ್ದನು. ಆತನು ಬ್ರಾಹ್ಮಣಬೀಜಕ್ಕೆ ಪ್ರತಿಲೋಕುಜಾತಿಯಲ್ಲಿ ಹುಟ್ಟಿದ ಸೂತಕುಲದವನು. ಹೀಗಿದ್ದರೂ ಅವನು ಅನೇಕಬ್ರಹ್ಮರ್ಷಿಗಳ ಸಭೆಯಲ್ಲಿ ಕಲಿತು ಹೆಮ್ಮೆಯಿಂದಿರುವುದನ್ನು ನೋಡಿ, ಬಲರಾಮನಿಗೆ ಮಹತ್ತಾದ ಕೋಪವುಂಟಾಯಿತು. ಆ ಕೋಪದಿಂದ ಅಲ್ಲಿದ್ದ ಸದಸ್ಯರನ್ನು ನೋಡಿ ಬಲರಾಮನು “ಎಲೈ ಮಹರ್ಷಿಗಳೇ ! ಇದೇನಿದು ! ಸೂತಕುಲ

ದವನಾದ ಈತನು, ಈ ಬ್ರಾಹ್ಮಣರ ಗುಂಪಿನಲ್ಲಿ ಹೇಗೆ ಸೇರಿದನು? ಇದಲ್ಲದೆ ನಿಮ್ಮೆಲ್ಲರಿಗಿಂತಲೂ ಉಚ್ಚಾಸ್ತನದಲ್ಲಿಯೂ ಕುಳಿತಿರುವನು. ಧರ್ಮರಕ್ಷಕರಾದ ನಮ್ಮನ್ನೂ ಲಕ್ಷ್ಯಮಾಡದೆ, ನಮಗಿಂತಲೂ ಉತ್ತಮಾಸನದಲ್ಲಿರುವನು. ದುರ್ಬುದ್ಧಿಯುಳ್ಳ ಈತನಿಗೆ ವಧವೇ ತಕ್ಕ ಶಿಕ್ಷೆಯು. ಭಗವಂತನಾದ ವ್ಯಾಸ ಮಹರ್ಷಿಗೆ ಶಿಷ್ಯನಾಗಿ, ಇತಿಹಾಸ, ಪುರಾಣ, ಧರ್ಮಶಾಸ್ತ್ರಗಳೆಲ್ಲವನ್ನೂ ಸಾಂಗವಾಗಿ ಓದಿದವನಾಗಿದ್ದರೂ ಸ್ವಲ್ಪವಾದರೂ ಮರ್ಯಾದೆಯನ್ನು ತಿಳಿಯದೆ, ದೊಡ್ಡವರಲ್ಲಿ ವಿನಯವನ್ನೂ ತೋರಿಸದೆ, ತಾನೇ ಪಂಡಿತನೆಂಬ ಗರ್ವದಿಂದಿರುವನಲ್ಲಾ! ಇವನು ಅಷ್ಟಶಾಸ್ತ್ರಗಳನ್ನೋದಿ ಫಲವೇನು? ಇಂದ್ರಿಯಜಯವಿಲ್ಲದೆ ಮುಷಿವೇಷವನ್ನು ಧರಿಸಿ ಬಂದ ನಟನೆಂತೆ. ಇವನ ವಿಧ್ಯಾಭ್ಯಾಸವೆಲ್ಲವೂ ನಿಷ್ಪ್ರಯೋಜನವಲ್ಲವೆ? ಇಂತಹ ಅಹಂಕಾರಗಳನ್ನು ಮರಿಯುವುದಕ್ಕಾಗಿಯೇ ನಾವು ಇಲ್ಲಿ ಜನಿಸಿರುವೆವು. ಹೀಗೆ ಧಾರ್ಮಿಕರಂತೆ ವೇಷಧಾರಿಗಳಾದವರನ್ನು ಕೊಲ್ಲಬೇಕಾದುದೇ ಉಚಿತವು. ಇವರಿಗಿಂತಲೂ ಲೋಕದಲ್ಲಿ ಮಹಾಪಾತಕಿಗಳಿಲ್ಲ” ಎಂದು ಹೇಳಿ, ತಾನು ಕೈಯಲ್ಲಿ ಹಿಡಿದಿದ್ದ ಒಂದು ದರ್ಭೆಯ ಹುಲ್ಲಿನಿಂದ, ಅವನನ್ನು ಪ್ರಹರಿಸಿ ಕೊಂದುಬಿಟ್ಟನು. ಓ ಪರೀಕ್ಷಿದ್ರಾಜಾ! ಬಲರಾಮನಾದರೋ ಬಹಳ ದಯಾಸ್ವಭಾವವುಳ್ಳವನು. ಕೆಟ್ಟವರಲ್ಲಿಯೂ ಅವನು ಕೈಮಾಡುವವನಲ್ಲ! ಹಾಗಿದ್ದರೂ ದೈವಸಂಕಲ್ಪವು ಹಾಗಿದ್ದುದರಿಂದ, ಬಲರಾಮನಿಗೆ ಆ ಕೂರಬುದ್ಧಿಯು ಹುಟ್ಟಿತು. ಬಲರಾಮನು ಮಾಡಿದ ಈ ಕಾರ್ಯವನ್ನು ನೋಡಿ ಅಲ್ಲಿದ್ದ ಮಹರ್ಷಿಗಳೆಲ್ಲರೂ ವ್ಯಾಕುಲಿತರಾಗಿ “ಹಾಹಾ!” ಎಂದು ಕೂಗುತ್ತ ಬಲರಾಮನನ್ನು ಕುರಿತು “ಓ ಪ್ರಭೂ! ಬಲರಾಮಾ? ನೀನು ಮಾಡಿದುದು ಬಹಳ ಅಧರ್ಮವು! ನಾವೇ ಇಷ್ಟಪಟ್ಟು ಇವನಿಗೆ \* ಬ್ರಹ್ಮಾಸ್ತನವನ್ನು ಕೊಟ್ಟಿದ್ದೆವು. ಸತ್ರಯಾಗದಲ್ಲಿ ಪುರಾಣವನ್ನು ಹೇಳತಕ್ಕ ಬ್ರಾಹ್ಮಣನಿಗಾಗಿ ಈ ಆಸನವು ಕ್ಲಾಪ್ತವಾಗಿರುವುದು. ಈ ಆಸನದಲ್ಲಿ ಕುಳಿತವರು ಎಷ್ಟೇ ದೊಡ್ಡವರು ಬಂದರೂ ಪ್ರತ್ಯುತ್ಥಾನಮಾಡಬೇಕಾದ ಅವಶ್ಯವಿಲ್ಲ! ಆದುದರಿಂದ ಈತನು ನಿನ್ನನ್ನು ಇದಿರಿದ್ದು ಗೌರವಿಸದೆ ಹೋದುದು ತಪ್ಪಲ್ಲ. ಈ ನಮ್ಮ ಸತ್ರಯಾಗವು ಮುಗಿಯುವವರೆಗೂ, ಇವನಿಗೆ ದೇಹಕ್ಕೇನೂ ಶ್ರಮವಿಲ್ಲದಹಾಗೆ ಪೂರ್ಣಾಯುಸ್ಸನ್ನೂ ಅನುಗ್ರಹಿಸಿದ್ದೆವು. ಇವೊಂದನ್ನೂ ತಿಳಿಯದೆ ನೀನು,

\* ಬ್ರಹ್ಮಾಸ್ತನವೆಂದರೆ ಪುರಾಣ ಹೇಳತಕ್ಕ ಬ್ರಾಹ್ಮಣನು ಕುಳಿತು ಕೊಳ್ಳುವ ಆಸನವು. ಇದರಮೇಲೆ ಕುಳಿತವನು ಎಂತವರಿಗೂ ಪ್ರತ್ಯುತ್ಥಾನಮಾಡಬೇಕಾದುದಿಲ್ಲವೆಂಬ ವಿಧಿಯುಂಟು.

ಬ್ರಹ್ಮ ಹತ್ಯೆಗೆ ಸಮಾನವಾದ ಈ ಪಾಪಕೃತ್ಯವನ್ನು ನಡೆಸಿಬಿಟ್ಟೆಯಲ್ಲಾ ! ಆದರೆ ಓ ದೇವಾ ! ನಿನ್ನ ನಿಜಾಂಶವನ್ನು ನಾವು ಬಲ್ಲೆವು. ಯೋಗೀಶ್ವರನಾದ ಭಗವಂತನ ಅಂಶವೇ ನಿನ್ನಲ್ಲಿರುವುದರಿಂದ, ನೀನು ಕರ್ಮವಶ್ಯನಲ್ಲ. ಬ್ರಾಹ್ಮಣರನ್ನು ಕೊಲ್ಲಬಾರದೆಂಬ ಶಾಸ್ತ್ರವಿಧಿಯೂ ನಿನ್ನನ್ನು ಕಟ್ಟಿಡಲಾರದು. ಹಾಗಿದ್ದರೂ, ಓ ಲೋಕಪಾವನಾ ! ನೀನು ಈ ಬ್ರಹ್ಮಹತ್ಯೆಗೆ ಪ್ರಾಯಶ್ಚಿತ್ತವನ್ನು ನಡೆಸಿಕೊಳ್ಳದಿರಬಾರದು. ಈಗ ನೀನು ಅದನ್ನು ನಡೆಸಿದರೆ ಲೋಕಕ್ಕೆ ದಾರಿಯನ್ನು ತೋರಿಸಿಕೊಟ್ಟಂತಾಗುವುದು. ಲೋಕಾನುಗ್ರಹಾರ್ಥವಾಗಿಯಾದರೂ ನೀನು ಇದನ್ನು ನಡೆಸಿಯೇ ತಿರಬೇಕು. ದೊಡ್ಡವರು ಅನುಸರಿಸಿದ ಮಾರ್ಗವನ್ನೇ ಲೋಕವೂ ಅನುಸರಿಸುವುದಲ್ಲವೆ ?” ಎಂದರು. ಅದಕ್ಕಾ ಬಲರಾಮನು “ಎಲೈ ಮಹರ್ಷಿಗಳೇ ! ನೀವು ಹೇಳಿದಂತೆಯೇ ಆಗಲಿ ! ಇದಕ್ಕೆ ಮುಖ್ಯವಾಗಿ ನಡೆಸಬೇಕಾದ ಪ್ರಾಯಶ್ಚಿತ್ತವೇನೆಂಬುದನ್ನು ನೀವೇ ಉಪದೇಶಿಸಬೇಕು. ಇದಲ್ಲದೆ ಈ ರೋಮಹರ್ಷಣನಿಗಾಗಿ ದೀರ್ಘಾಯುಸ್ಸು, ದೇಹಬಲ, ಇಂದ್ರಿಯಪಟುತ್ವ, ಮುಂತಾದುವುಗಳಲ್ಲಿ ಯಾವುದನ್ನು ನೀವು ಕೋರುವಿರೋ, ಅದನ್ನೂ ನನಗೆ ತಿಳಿಸಿದರೆ, ನನ್ನ ಯೋಗಶಕ್ತಿಯಿಂದ ಸಾಧಿಸಿಕೊಡುವೆನು” ಎಂದನು. ಆಗ ಮುಷಿಗಳು, “ಓ ರಾಮಾ ! ನೀನು ಈತನಮೇಲೆ ಪ್ರಯೋಗಿಸಿದ ದರ್ಭೆಯ ಶಸ್ತ್ರದ ವೀರ್ಯಕ್ಕೂ ಕೊರತೆಯುಂಟಾಗಬಾರದು. ಅದರಿಂದ ಈತನ ಮರಣವೂ ಸುಳ್ಳಾಗಬಾರದು. ನಾವು ಈ ನಮ್ಮ ಸತ್ರಯಾಗವು ಮುಗಿಯುವವರೆಗೆ ಇವನಿಗೆ ದೀರ್ಘಾಯುಷ್ಯವಿರಬೇಕೆಂದು ಅನುಗ್ರಹಿಸಿದ ವರವೂ ಸುಳ್ಳಾಗಬಾರದು. ಇವೆಲ್ಲವೂ ಸತ್ಯವಾಗುವಂತೆ ಮಾಡಬೇಕಾದುದು ನಿನ್ನ ಭಾರವು.” ಎಂದರು. ಅದಕ್ಕಾ ರಾಮನು “ಎಲೈ ಮಹರ್ಷಿಗಳೇ ! ಹಾಗೆಯೇ ಮಾಡುವೆನು. ವೇದಗಳು ‘ಆತ್ಮಾ ವೈಪ್ರಶ್ರನಾಮಾಸಿ’ ‘ತಂದೆಯೇ ಪ್ರಶ್ರನಾಗುವನು’ ಎಂದು ಹೇಳುವುವಲ್ಲವೆ ? ಅದುದರಿಂದ ಇವನ ಮಗನಾದ ಉಗ್ರಶ್ರವನೆಂಬವನು ಇದೇ ಬ್ರಹ್ಮಾಸನದಲ್ಲಿ ಕುಳಿತು, ನಿಮಗೆ ಪುರಾಣವನ್ನು ಹೇಳತಕ್ಕವನಾಗಲಿ ! ನೀವು ಕೋರಿದಂತೆ ಅವನಿಗೆ ಆಯುಸ್ಸು, ಇಂದ್ರಿಯಪಟುತ್ವ ಮುಂತಾದುವೆಲ್ಲವೂ ಉಂಟಾಗಲಿ ! ಇನ್ನೂ ನಿಮಗೆಬೇರೆ ಕೋರಿಕೆಗಳೇನಾದರೂ ಇದ್ದರೆ ತಿಳಿಸಿ ! ಅದನ್ನೂ ನಡೆಸಿಕೊಡುವೆನು. ಆದರೆ ನಾನು ತಿಳಿಯದೆ ಮಾಡಿದ ಈಗಿನ ಪಾಪಕ್ಕೆ ಶಾಸ್ತ್ರೋಕ್ತವಾದ ಪರಿಹಾರವೇನೆಂಬುದನ್ನು ನೀವೇ ಆಲೋಚಿಸಿ ತಿಳಿಸಬೇಕು” ಎಂದನು. ಅದಕ್ಕಾ ಮುಷಿಗಳು “ಬಲರಾಮಾ ! ಕೇಳು ! ಇಲ್ಲಲನ ಮಗನಾದ ಪಲ್ಲಲನೆಂಬ ಕ್ರೂರ ದಾನವನೊಬ್ಬನಿರುವನು. ಅವನು ಆಗಾಗ ಪರ್ಮಕಾಲಗಳಲ್ಲಿ ಇಲ್ಲಿಗೆ ಬಂದು, ಮಲ

ಮೂತ್ರಗಳನ್ನೂ, ಮದ್ಯಮಾಂಸಗಳನ್ನೂ, ಕೇವು, ರಕ್ತ ಮುಂತಾದ ಕಷ್ಟಲಗಳನ್ನೂ ಸುರಿಸಿ, ನಮ್ಮಯಾಗವನ್ನು ಕೆಡಿಸುತ್ತಿರುವನು. ಆ ಪಾಪಿಯನ್ನು ಮೊದಲು ನೀನು ಕೊಂದರೆ, ನಮಗೆ ಎಷ್ಟೋ ಉಪಕಾರವನ್ನು ಮಾಡಿದಂತಾಗುವುದು. ಆಮೇಲೆ ನೀನು, ಅಹಿಂಸೆ, ಬ್ರಹ್ಮಚರ್ಯ ಮೊದಲಾದ ವ್ರತವನ್ನು ಹಿಡಿದು, ಹನ್ನೆರಡು ವರುಷಗಳವರೆಗೆ ತೀರ್ಥಯಾತ್ರಿಗಳನ್ನು ಮಾಡುತ್ತ ಭೂಸ್ಯ ದಕ್ಷಿಣವನ್ನು ಮಾಡಿ ಬಂದರೆ ಶುದ್ಧನಾಗುವೆ' ಎಂದರು.

ಇದು ಎಪ್ಪತ್ತೆಂಟನೆಯ ಅಧ್ಯಾಯವು.

—\*— ಬಲರಾಮನು ಪಲ್ವಲನನ್ನು ಕೊಂದುದು. ತೀರ್ಥಯಾತ್ರೆ. —\*

ಆ ಮೇಲೆ ಒಮ್ಮೆ ಪರ್ದದಿನವು ಬಂದಾಗ, ಬಲರಾಮನು ಆ ಯಜ್ಞವಾಹಿನಿ ದಲ್ಲಿರುವಾಗಲೇ, ಪ್ರಚಂಡವಾದ ಬಿರುಗಾಳಿಯೊಂದು ತಲೆದೋರಿ, ಆತಿದುರ್ಗಂಧದೊಡನೆ ನಾನಾಕಡೆಗೆ ಮಣ್ಣನ್ನೆರಚುತ್ತ, ಭಯಂಕರವಾಗಿ ಬೀಸತೊಡಗಿತು. ಓ ರಾಜೇಂದ್ರಾ! ಇದು ಆ ಪಲ್ವಲನ ಮಾಯೆಯೆಂದೇ ತಿಳಿ! ಆ ಗಾಳಿಯೆಡ್ಡೆ ಒಂದೆರಡುಗಳಿಗೆಯಮೇಲೆ, ಆ ಯಜ್ಞಶಾಲೆಯಲ್ಲಿ ಮಲಮೂತ್ರಗಳ ವರ್ಷವೂ ಸುರಿಯಲಾರಂಭಿಸಿತು. ಅದಕ್ಕೆಮೇಲೆ ಆ ಪಲ್ವಲನೆಂಬ ರಾಕ್ಷಸನೇ ತ್ರಿಶೂಲವನ್ನು ಹಿಡಿದು, ಅಲ್ಲಿದ್ದವರ ಮುಂದೆ ಕಾಣಿಸಿಕೊಂಡನು. ಅವನ ಭಯಂಕರಾಕಾರವನ್ನು ಕೇಳಬೇಕೆ? ಇದ್ದಲಿಯಂತೆ ಕಪ್ಪಾಗಿ ಪರ್ಮತಾಕಾರದಿಂದಿರುವ ಮೈ! ಕಾಸಿದ ತಾಮ್ರದಂತೆ ಕೆಂಪಾದ ತಲೆವಿಸಿಗಳು! ಕೋರೆವಾಡೆಗಳಿಂದಲೂ, ಹುಬ್ಬುಗಂಟುಗಳಿಂದಲೂ, ಭಯಂಕರವಾದ ಮೋರೆ! ಇಂತಹ ಘೋರಾಕೃತಿಯುಳ್ಳ ರಾಕ್ಷಸನು ಕಾಣಿಸಿಕೊಂಡೊಡನೆ, ಬಲರಾಮನು, ಶತ್ರುಭೇದಕವಾದ ತನ್ನ ಮುಸಲಾಯುಧವನ್ನೂ, ದೈತ್ಯರನ್ನಡಗಿಸತಕ್ಕ ತನ್ನ ಹಲಾಯುಧವನ್ನೂ (ನೇಗಿಲನ್ನೂ) ಮನಸ್ಸಿನಲ್ಲಿ ಸ್ಮರಿಸಿಕೊಂಡನು. ಒಡನೆಯೇ ಆ ಆಯುಧಗಳೆರಡೂ ಸಿದ್ಧವಾಗಿ ಬಂದು ನಿಂತುವು. ಬಲರಾಮನು ತನ್ನ ನೇಗಿಲನ್ನು ಕೈಗೆತ್ತಿಕೊಂಡು, ಅದರಿಂದ ಆಕಾಶದಲ್ಲಿ ಸಂಚರಿಸುತ್ತಿದ್ದ ಬ್ರಹ್ಮದ್ರೋಹಿಯಾದ ಆ ಪಲ್ವಲನನ್ನೆಳೆದು, ಮುಸಲಾಯುಧದಿಂದ ಆತನ ತಲೆಯಮೇಲೆ ಪ್ರಹರಿಸಿದನು. ಒಡನೆಯೇ ಆ ರಾಕ್ಷಸನ ಹಣೆಯು ಸೀಳಿಹೋಯಿತು. ಅವನು ಬಾಯಲ್ಲಿ ರಕ್ತವನ್ನು ಕಾರುತ್ತ

ಆರ್ತಸ್ವರದಿಂದ ಕೂಗಿ, ವಜ್ರಾಹತವಾದ ಪರ್ಮತದಂತೆ ಕೆಳಗೆ ಬಿದ್ದು ಸತ್ತನು. ಆಗ ಶುಷಿಗಳೆಲ್ಲರೂ ಬಲರಾಮನನ್ನು ಕೊಂಡಾಡುತ್ತ ಆಮೋಘವಾದ ಆಶೀರ್ವಾದಗಳಿಂದ ಅವನನ್ನು ಮನ್ನಿಸಿ, ಪೂರೈದಲ್ಲಿ ವೃತ್ರಾಸುರನನ್ನು ಕೊಂದ ದೇವೇಂದ್ರನನ್ನು ದೇವತೆಗಳು ಹೇಗೋಹಾಗಿ, ಆ ಬಲರಾಮನಿಗೆ ಮಂಗಳಸ್ನಾನವನ್ನು ಮಾಡಿಸಿದರು. ಆಮೇಲೆ ಅವನಿಗೆ ದಿವ್ಯ ಕಾಂತಿವಿಶಿಷ್ಟಗಳಾಗಿ, ಎಂದಿಗೂ ಬಾಡವ ಕಮಲಗಳಿಂದ ಮಾಡಿದ ವೈಜಯಂತೀಮಾಲಿಕೆಯನ್ನೂ, ಎರಡು ದಿವ್ಯವಸ್ತ್ರಗಳನ್ನೂ ಆಭರಣಗಳನ್ನೂ ಕೊಟ್ಟರು. ಆಮೇಲೆ ಬಲರಾಮನು ಆ ಮಹರ್ಷಿಗಳ ಅನುಜ್ಞೆಯನ್ನು ಪಡೆದು, ತನ್ನ ಸಂಗಡಿಗರಾದ ಬ್ರಾಹ್ಮಣರೆಂದನೆ ಕೌಶಿಕೀನದಿಗೆಹೋಗಿ, ಅಲ್ಲಿ ಸ್ನಾನವನ್ನು ಮಾಡಿ, ಅಲ್ಲಿಂದ ಹೊರಟು, ಸರಯೂನದಿಯ ಉದ್ಯವಸ್ಥಾನವಾದ ಸರೋವರಕ್ಕೆ ಬಂದನು. ಅಲ್ಲಿಯೂ ಸ್ನಾನಾದಿಾರ್ಥಗಳನ್ನು ತೀರಿಸಿಕೊಂಡು, ಆ ಸರಯೂತೀರಮಾರ್ಗವಾಗಿಯೇ ಪ್ರಯಾಗಕ್ಷೇತ್ರಕ್ಕೆ ಬಂದನು ಅಲ್ಲಿಯೂ ಸ್ನಾನತರ್ಪಣಾದಿಗಳನ್ನು ನಡೆಸಿ, ಅಲ್ಲಿಂದ ಪುಲಹಾಶ್ರಮಕ್ಕೆ ಬಂದನು. ಅಲ್ಲಿಂದಾಚೆಗೆ ಕಮನಾಗಿ, ಗೋಮತಿ, ಗಂಡಕಿ, ವಿಪಾಶಿಯೆಂಬ ನದಿಗಳಲ್ಲಿಯೂ, ತೋಣಾನದದಲ್ಲಿಯೂ ಸ್ನಾನಮಾಡಿ, ಗಯೆಗೆ ಬಂದನು. ಇವನು ಜೀವಪ್ರೀತ್ಯವಾದುದರಿಂದ, ಅಲ್ಲಿ ಪಿತೃಗಳಿಗೆ ಮನಸ್ಸಿನಿಂದನಾತ್ರ ಪೂಜಾದಿಗಳನ್ನೊಪ್ಪಿಸಿ, ಅಲ್ಲಿಂದ ಗಂಗಾನದಿಯು ಸಮುದ್ರದಲ್ಲಿ ಸಂಗಮವಾಗತಕ್ಕ ಸ್ಥಳಕ್ಕೆ ಬಂದನು. ಅಲ್ಲಿ ಸ್ನಾನಮಾಡಿದಮೇಲೆ ಮಹೇಂದ್ರಪರ್ಮತಕ್ಕೆ ಬಂದು, ಅಲ್ಲಿದ್ದ ಪರಶುರಾಮನನ್ನು ಕಂಡು ನಮಸ್ಕರಿಸಿದನು. ಅಲ್ಲಿಂದಾಚೆಗೆ ಸಪ್ತಗೋದಾವರಿ, ವೇಣಿ, ಪಂಪೆ, ಭೀಮರಥಿ, ಎಂಬೀ ನದಿಗಳಲ್ಲಿ ಸ್ನಾನಮಾಡಿ, ಅಲ್ಲಿ ಕುಮಾರಸ್ವಾಮಿಯನ್ನು ಕಂಡು, ಅದರಿಂದಾಚೆಗೆ ಶಿವಕ್ಷೇತ್ರವಾದ ಶಿಶೈಲಕ್ಕೆ ಬಂದನು. ಅಲ್ಲಿಂದ ಹೊರಟು ದ್ರವಿಡದೇಶಗಳಲ್ಲಿ ಪರಮಪುಣ್ಯಕ್ಷೇತ್ರವೆನಿಸಿಕೊಂಡ ವೆಂಕಟಾಚಲಕ್ಷೇತ್ರಕ್ಕೆ ಹೋದನು. ಅದರಿಂದಾಚೆಗೆ ಕಾಮುಕೋಟಿ, ಕಾಂಚೀಪುರಕ್ಷೇತ್ರಗಳನ್ನು ನೋಡಿಕೊಂಡು, ಕಾವೇರಿತೀರದಲ್ಲಿ ಮಹಾಪುಣ್ಯಕ್ಷೇತ್ರವೆನಿಸಿಕೊಂಡ ತ್ರೀರಂಗಕ್ಕೆ ಬಂದನು. ಅಲ್ಲಿ ಭಗವದರ್ಶನವನ್ನು ಮಾಡಿಕೊಂಡು, ಅಲ್ಲಿಂದ ಹೊರಟು, ವಿಷ್ಣುಕ್ಷೇತ್ರಗಳಾದ ಶುಷಭಾದ್ರಿ, ದಕ್ಷಿಣಮಧುರೆ, ಇವೆರಡು ಸ್ಥಳಗಳನ್ನೂ ಸುತ್ತಿಬಂದು, ಕೊನೆಗೆ ಸಮಸ್ತವಾಪನಿವಾರಕನಾದ ಸಮುದ್ರಸೇತುವಿಗೆ ಬಂದನು. ಅಲ್ಲಿ ಸೇತುಸ್ನಾನವನ್ನು ಮಾಡಿ, ಸಹಸ್ರಗೋದಾನದಿಂದ ಬ್ರಾಹ್ಮಣರನ್ನು ಸಂತೋಷಪಡಿಸಿದನು. ಆಮೇಲೆ ಕೃತಮಾಲೆ, ತಾಮ್ರಪರ್ಣಿಯೆಂಬ ಈ ಎರಡುನದಿಗಳಲ್ಲಿ ಸ್ನಾನಮಾಡಿ, ಕುಲಪರ್ಮತವೆನಿಸಿಕೊಂಡ ಮಲಯಾದ್ರಿಗೆ

ಬಂದನು. ಅಲ್ಲಿ ತಪೋನಿಷ್ಠನಾಗಿ ಕುಳಿತಿದ್ದ ಅಗಸ್ತ್ಯಮಹರ್ಷಿಯನ್ನು ನಮಸ್ಕರಿಸಿ, ಅವನ ಆಶೀರ್ವಾದವನ್ನು ಹೊಂದಿ, ಅಲ್ಲಿಂದ ದಕ್ಷಿಣಸಮುದ್ರತೀರಕ್ಕೆ ಬಂದನು. ಆ ಸಮುದ್ರತೀರದಲ್ಲಿದ್ದ ಕನ್ಯೆಯೆಂಬ ದುರ್ಗಾದೇವಿಯನ್ನು ದರ್ಶನ ಮಾಡಿಕೊಂಡು, ಅಲ್ಲಿಂದ ಅನಂತಪುರವೆಂಬ ಕ್ಷೇತ್ರಕ್ಕೆ ಹೋದನು. ಅಲ್ಲಿಂದ ವಿಷ್ಣುಸಾನ್ನಿಧ್ಯವುಳ್ಳ ಪಂಚಾಪ್ಸರಸ್ಸೆಂಬ ತೀರ್ಥಕ್ಕೆ ಬಂದು ಸ್ನಾನಮಾಡಿ, ಅಲ್ಲಿ ಬ್ರಾಹ್ಮಣರಿಗೆ ಹತ್ತು ಸಾವಿರಗೋವುಗಳನ್ನು ದಾನಮಾಡಿದನು. ಅದರಿಂದಾಚೆಗೆ ಕ್ರಮವಾಗಿ ಕೇರಟ, ಶತಗರ್ತಕದೇಶಗಳವೇಲೆ ಹೊರಟು, ಗೋಕರ್ಣವೆಂಬ ಶಿವಕ್ಷೇತ್ರಕ್ಕೆ ಬಂದನು. ಅಲ್ಲಿಂದಾಚೆಗೆ ಆದರ ಸಮೀಪದ ದ್ವೀಪದಲ್ಲಿದ್ದ ಆರಾಧೇವಿಯನ್ನು ದರ್ಶನಮಾಡಿಕೊಂಡು, ಶೂರ್ಪಾರಕವೆಂಬ ಸ್ಥಳಕ್ಕೆ ಬಂದನು. ಅಲ್ಲಿಂದಾಚೆಗೆ ಕ್ರಮವಾಗಿ, ತಾಪಿ, ಪಯೋಷ್ಠಿ, ನಿರ್ಮಿಂಧ್ಯೆಯೆಂಬ ನದಿಗಳಲ್ಲಿ ಸ್ನಾನವನ್ನು ತೀರಿಸಿಕೊಂಡು, ದಂಡಕಾವನಕ್ಕೆ ಬಂದು, ಅಲ್ಲಿಂದ ನರ್ಮದೆಗೆ ಹೋದನು. ಅಲ್ಲಿ ಸ್ನಾನಮಾಡಿದವೇಲೆ, ಆ ನನಿತೀರದಲ್ಲಿದ್ದ ಮಾಹಿಷ್ಮತೀಪುರವನ್ನು ನೋಡಿ ಕೊಂಡು, ಮನುತೀರ್ಥದಲ್ಲಿ ಸ್ನಾನಮಾಡಿ, ತಿರಗಿ ಪ್ರಭಾಸತೀರ್ಥಕ್ಕೆ ಬಂದು ಸೇರಿದನು. ಇಷ್ಟರಲ್ಲಿ ಅಲ್ಲಿದ್ದ ಬ್ರಾಹ್ಮಣರು ಕೌರವಪಾಂಡವಯುದ್ಧದಲ್ಲಿ ಉಭಯಪಕ್ಷದಲ್ಲಿ ಅನೇಕಾನೇಕರಾಜರು ಹತರಾದ ಸಂಗತಿಯನ್ನು ಕುರಿತು, ಒಬ್ಬರಿಗೊಬ್ಬರಿಗೆ ಮಾತಾಡಿಕೊಳ್ಳುತ್ತಿದ್ದುದನ್ನು ಕೇಳಿ, ಅಂದಿಗೆ ಭೂಭಾರಪರಿಹಾರವಾಯಿತೆಂದು ತಿಳಿದುಕೊಂಡನು. ಅದರೆ ಭೀಮದುರ್ಮೋಢನರಿಬ್ಬರಿಗೆ ಮಾತ್ರ ಇನ್ನೂ ಗದಾಯುದ್ಧವು ನಡೆಯುತ್ತಿರುವುದಾಗಿ ತಿಳಿದು ಬಂದುದರಿಂದ, ಅದರಿಂದಂಟಾಗಬಹುದಾದ ಅನರ್ಥವನ್ನಾದರೂ ತಪ್ಪಿಸಬೇಕೆಂದು ಯೋಚಿಸಿ, ನೆಟ್ಟಗೆ ಆ ಯುದ್ಧವು ನಡೆಯುತ್ತಿದ್ದ ಸ್ಥಳಕ್ಕೆ ಬಂದನು. ಆಗ ಧರ್ಮರಾಜನೂ, ಕೃಷ್ಣಾರ್ಜುನರೂ, ನಕುಲಸಹದೇವರೂ, ಒಲರಾಮನು ಆತುರದಿಂದ ಬರುತ್ತಿರುವುದನ್ನು ಕಂಡು, ಮುಂದೆ ಬಂದು ನಮಸ್ಕರಿಸಿ, ಅವನು ಯಾವ ಉದ್ದೇಶದಿಂದ ಬಂದನೆಂಬುದನ್ನು ತಿಳಿಯದೆ, ಸಂಶಯಗ್ರಸ್ತರಾಗಿ ಸುಮ್ಮನಿದ್ದರು. ಬಲರಾಮನು ನೆಟ್ಟನೆ ರಣರಂಗಕ್ಕೆ ಬಂದು, ಅಲ್ಲಿ ಭೀಮದುರ್ಮೋಢನರಿಬ್ಬರೂ ಗದಾಪಾಣಿಗಳಾಗಿ ಒಬ್ಬರನ್ನೊಬ್ಬರು ಜಯಿಸಬೇಕೆಂಬ ಹಟದಲ್ಲಿ ಚಿತ್ರವಿಚಿತ್ರವಾದ ಮಂಡಲಗತಿಯಿಂದ ಸುತಿ ಹೋರಾಡುತ್ತಿರುವುದನ್ನು ನೋಡಿದನು. ಆಗ ಬಲರಾಮನು ಅವರಿಬ್ಬರನ್ನೂ ಕುರಿತು ಹೀಗೆಂದು ಹೇಳುವನು. “ಓ ಕೌರವರಾಜಾ ! ಓ ಭೀಮಾ ! ನೀವಿಬ್ಬರೂ ವೀರ್ಯದಲ್ಲಿ ಸಮಾನರು ! ನಿಮ್ಮಲ್ಲಿ ಒಬ್ಬನು (ಭೀಮನು) ದೇಹಬಲದಲ್ಲಿಯೂ, ಮತ್ತೊಬ್ಬನು (ದುರ್ಮೋಢನನು) ಗದಾಯುದ್ಧ



ತಿಕ್ಷೆಯಲ್ಲಿಯೂ ಮೇಲೆನಿಸಿರುವುದರಿಂದ, ಸಮಾನಬಲರೆನಿಸಿದ ನಿಮ್ಮಲ್ಲಿ ಯಾವ ನೊಬ್ಬನೂ ಸೋಲುವ ಹಾಗೆ ನನಗೆ ತೋರಲಿಲ್ಲ. ಆದುದರಿಂದ ನಿಮ್ಮಯುಧವು ನಿಷ್ಟ್ರಯೋಜನವೇ! ಈಗ ನೀವು ಯುಧವನ್ನು ನಿಲ್ಲಿಸಿ ಸುಮ್ಮನಿರುವುದೇ ಉತ್ತಮವು.” ಎಂದನು. ಭೀಮದುರೋಧನರಿಬ್ಬರೂ ಆ ಬಲರಾಮನ ಮಾತಿಗೆ ಕಿವಿ ಗೊಡದೆ, ಬಾಲ್ಯದಿಂದಲೂ ತಮತಮಗೆ ಹೆಚ್ಚಿ ಬರುತ್ತಿದ್ದ ದ್ವೇಷವನ್ನೂ, ಒಬ್ಬರಿಗೊಬ್ಬರು ಮಾಡಿದ ವಿರೋಧಗಳನ್ನೂ, ನಿಂದಾವಾಕ್ಯಗಳನ್ನೂ ಸ್ಮರಿಸಿ ಕೊಂಡು, ಹೊಡೆದಾಡುತ್ತಲೇ ಇದ್ದರು. ಆದನ್ನು ನೋಡಿ ಬಲರಾಮನು ಅವರ ಪ್ರಾಚೀನಕರ್ಮವಿದ್ದಂತಾಗಲೆಂದು ತಿಳಿದು ಧ್ವಾರಕೆಗೆ ಹಿಂತಿರುಗಿ, ಅಲ್ಲಿ ಉಗ್ರ ಸೇನಾದಿಗಳೊಡನೆ ಕಲಿತು ಸಂತೋಷದಿಂದಿದ್ದನು. ಅಲ್ಲಿ ಕೆಲವುದಿವಸಗಳನ್ನು ಕಳೆದಮೇಲೆ, ತಿರುಗಿ ಮುಷಿಗಳು ಸತ್ರಯಾಗವನ್ನು ನಡೆಸುತ್ತಿದ್ದ ನೈಮಿಶಾರಣ್ಯಕ್ಕೆ ಬಂದನು. ಆ ಬಲರಾಮನನ್ನು ಅಲ್ಲಿದ್ದ ಮುಷಿಗಳೆಲ್ಲರೂ ಗೌರವಿಸಿ, ಅವನಿಂದ ಸಾಂಗವಾಗಿ ಅನೇಕಕ್ರತುಗಳನ್ನು ಮಾಡಿಸಿದರು. ಆಮೇಲೆ ಬಲರಾಮನು ಅವರಿಗೆ ಶುದ್ಧವಾದ ಆತ್ಮಜ್ಞಾನವನ್ನು ಪದೇಶಿಸಿ, ಪರಮಾತ್ಮನಾದ ತನ್ನಲ್ಲಿ ಸಮಸ್ತಪ್ರಪಂಚವೂ ಅಧಿಷ್ಠಿತವಾಗಿರುವುದನ್ನೂ, ತಾನು ಸಕಲಪ್ರಪಂಚವನ್ನೂ ವ್ಯಾಪಿಸಿರುವುದನ್ನೂ ತಿಳಿಸಿದನು. ಆ ಮೇಲೆ ತನ್ನ ಪತ್ನಿಯೊಡಗೂಡಿ, ಇಷ್ಟಮಿತ್ರಬಂಧುಗಳಿಂದ ಪರಿವೃತನಾಗಿ, ಅವಭೃಥಸ್ನಾನವನ್ನು ಮುಗಿಸಿದನು. ಈ ಸ್ನಾನವಾದಮೇಲೆ ಉತ್ತಮವಾದ ವಸ್ತ್ರಗಳಿಂದಲೂ, ಆಭರಣಗಳಿಂದಲೂ ಅಲಂಕೃತನಾಗಿ. ಪೂರ್ಣ ಕಳೆಗಳಿಂದ ಕೂಡಿದ ಚಂದ್ರನಂತೆ ಪ್ರಕಾಶಿಸುತ್ತಿದ್ದನು. ಓ ಪರೀಕ್ಷಿದ್ರಾಜಾ ! ಅನಂತಾಂಶದಿಂದವತರಿಸಿ, ಅಪ್ರಮೇಯಪ್ರಭಾವವುಳ್ಳ ಆ ಬಲರಾಮನು, ಹೀಗೆ ಮಾಯಾಮನುಷ್ಯನಾಗಿ ನಡೆಸಿದ ಅದ್ಭುತಕಾರ್ಯಗಳು ಇನ್ನೂ ಅನೇಕವಾಗಿರುವುವು. ಈ ಬಲರಾಮನ ಅದ್ಭುತಚರಿತ್ರಗಳನ್ನೂ, ಕೃತ್ಯಗಳನ್ನೂ, ಯಾವನು ಮನಸ್ಸಿನಿಂದ ಸ್ಮರಿಸುವನೋ, ಅಂತವನು ಭಗವಂತನಿಗೆ ವಿಶೇಷಪ್ರಿಯನಾಗುವನು ” ಎಂದನು.

ಇದು ಎಪ್ಪತ್ತೊಂಭನೆಯ ಅಧ್ಯಾಯವು.

❀❀❀ ಕುಚೇಲೋಪಾಖ್ಯಾನವು. ❀❀❀

ಪರೀಕ್ಷಿದ್ರಾಜನು ತಿರುಗಿ ಪ್ರಶ್ನೆಮಾಡುವನು. “ಓ ಮಹಾತ್ಮಾ ! ಶುಕ ಮುನೀಂದ್ರಾ ! ಅನಂತವೀರ್ಯನಾದ ಶ್ರೀಕೃಷ್ಣನ ವಿಚಿತ್ರಚರಿತ್ರೆಗಳು ಬೇರೆ ಯಾವುದಾದರೂ ಇದ್ದರೆ, ಅದೆಲ್ಲವನ್ನೂ ನನಗೆ ತಿಳಿಸಬೇಕು. ಮನುಷ್ಯನು ವಿಷಯಾಸಕ್ತನಾಗಿ ಕಾಮಮಾರ್ಗದಲ್ಲಿಯೇ ತೊಳಲುತ್ತಿದ್ದರೂ, ರಸಜ್ಞನಾಗಿದ್ದ

ಪಕ್ಷದಲ್ಲಿ ಒಂದಾವರ್ತಿ ಆ ಭಗವಂತನ ಚರಿತ್ರೆಗಳನ್ನು ಕೇಳಿದಮೇಲೆ, ಬೇಸರಿಸಿ ಅದನ್ನು ಬಿಡಲಾರನು. ಆ ಭಗವಂತನ ಗುಣಕೀರ್ತನೆಗಳನ್ನು ಮಾಡತಕ್ಕ ವಾಕ್ಯೇ ವಾಕ್ಯು! ಅವನ ಕೈಂಕರ್ಯಗಳನ್ನು ನಡೆಸತಕ್ಕ ಹಸ್ತಗಳೇ ಹಸ್ತಗಳು! ಸಕಲ ಚರಾಚರಾತ್ಮಕನಾದ ಆ ಭಗವಂತನನ್ನು ಧ್ಯಾನಿಸತಕ್ಕ ಮನಸ್ಸೇ ಮನಸ್ಸು! ಆತನ ಪ್ರಾಣಕಥೆಗಳನ್ನು ಕೇಳತಕ್ಕ ಕಿವಿಗಳೇ ಕಿವಿಗಳು! ವಿಶ್ವಶರೀರಕನಾದ ಆತನ ಪಾದಗಳಿಗೆ ನಮಸ್ಕರಿಸತಕ್ಕ ಶಿರಸ್ಸೇ ಶಿರಸ್ಸು! ಆತನನ್ನು ದರ್ಶನಮಾಡತಕ್ಕ ಕಣ್ಣುಗಳೇ ಕಣ್ಣುಗಳು! ಆ ಭಗವಂತನ ಮತ್ತು ಅವನ ಭಕ್ತರ ಪಾದೋದಕದಿಂದ ಪವಿತ್ರವಾದ ದೇಹವೇ ದೇಹವೆನಿಸುವುದು. ಆದುದರಿಂದ ನೀನು ಆ ಭಗವದ್ಗುಣವರ್ಣನದಿಂದ ನನ್ನ ಮನುಷ್ಯಜನ್ಮವನ್ನು ಸಾರ್ಥಕಪಡಿಸಬೇಕು.” ಎಂದನು. ಹೀಗೆ ಪರೀಕ್ಷಿದ್ರಾಜನು ಕೃಷ್ಣ ಚರಿತ್ರರೂಪವಾದ ಪುಶ್ಪವನ್ನು ಕೇಳಿದೊಡನೆ, ಶುಕಮಹರ್ಷಿಯ ಮನಸ್ಸು ಭಗವಂತನಾದ ಆ ವಾಸುದೇವನಲ್ಲಿ ಲೀನವಾಯಿತು! ಸ್ವಲ್ಪ ಹೊತ್ತಿನವರೆಗೆ ಹಾಗೆಯೇ ಧ್ಯಾನಿಸುತ್ತಿದ್ದು, ಆ ಮೇಲೆ ಒಂದಾನೊಂದು ಕಥೆಯನ್ನು ಹೇಳತೊಡಗಿದನು. “ಓ ರಾಜೇಂದ್ರಾ ಕೇಳು! ಕೃಷ್ಣನಿಗೆ ಸುಧಾಮನೆಂಬ ಬ್ರಾಹ್ಮಣನೊಬ್ಬನು ಅಬಾಲ್ಯಮಿತ್ರನಾಗಿದ್ದನು. ಆತನು ಬ್ರಹ್ಮವಾದಿಗಳಲ್ಲಿ ಮೇಲೆನಿಸಿಕೊಂಡವನು. ಕೇವಲ ವಿರಕ್ತನು. ಶಾಂತಾತ್ಮನು. ಜಿತೇಂದ್ರಿಯನು. ಆತನು ತಾನಾಗಿ ಲಭಿಸುವುದರಲ್ಲಿ ತೃಪ್ತನಾಗಿ, ಗೃಹಸ್ಥಾಶ್ರಮದಲ್ಲಿರುತ್ತಿದ್ದನು. ಆತನು ದಾರಿದ್ರ್ಯದಿಶೆಯಿಂದ ಉಡುವುದಕ್ಕೆ ಸರಿಯಾದ ಬಟ್ಟೆಯೂ ಇಲ್ಲದೆ, ಕಂಠಗಳನ್ನು ಧರಿಸುತ್ತಿದ್ದುದರಿಂದ, ಅವನಿಗೆ ಕುಚೇಲನೆಂಬ ಹೆಸರು ಪ್ರಸಿದ್ಧವಾಯಿತು. ಅವನ ಪತ್ನಿಯೂ ಕೂಡ ಬಹಳ ಪತಿವ್ರತೆಯಾಗಿ. ತನ್ನ ಪತಿಯು ಸಂಪಾದಿಸಿ ತಂದುದನ್ನು ಅವನ ದೇಹಪೋಷಣೆಗಾಗಿಯೇ ಉಪಯೋಗಿಸುತ್ತ, ಹೊತ್ತಿಗೊತ್ತಿಗೆ ಆಹಾರವಿಲ್ಲದೆ ಹಸಿವಿನಿಂದ ಬಹಳ ಕೃಶವಾಗಿದ್ದಳು. ಇದರಿಂದ ಅವಳನ್ನು ಕ್ಷುತ್ಕ್ಷಾಮೆಯೆಂದೇ ಹೇಳುತ್ತಿದ್ದರು. ಒಮ್ಮೆ ಆ ಸತೀಮಣಿಯು, ತನ್ನ ದಾರಿದ್ರ್ಯದ ಕಷ್ಟವನ್ನು ಸಹಿಸಲಾರದೆ. ಬಾಡಿದ ಮುಖದಿಂದ ಪತಿಯನ್ನು ನೋಡಿ, ಭಯದಿಂದ ನಡುಗುತ್ತ ಹೀಗೆಂದು ವಿಜ್ಞಾಪಿಸುವಳು. “ಸ್ವಾಮಿ! ನೀನಾದರೋ ಸಾಕ್ಷಾತ್ ಲಕ್ಷ್ಮೀಪತಿಯಾದ ಆ ಶ್ರೀಕೃಷ್ಣನಿಗೆ ಪ್ರೀತಿಯಮಿತ್ರನೆನಿಸಿಕೊಂಡಿರುವೆ! ಅದರಲ್ಲಿಯೂ ಆ ಕೃಷ್ಣನು, ಬ್ರಾಹ್ಮಣರಲ್ಲಿ ಪ್ರೀತಿಯುಳ್ಳವನು. ಮರೆಹೊಕ್ಕವರನ್ನು ವಾತ್ಸಲ್ಯದಿಂದ ಪೋಷಿಸತಕ್ಕವನು. ನಿಮ್ಮಂತಹ ಸಾಧುಗಳಿಗೆ ಆತನೇ ದಿಕ್ಕಾಗಿರುವನು. ಹೀಗಿರುವಾಗ ನೀನು ಅವನಲ್ಲಿಗೆ ಹೋಗಿ ಯಾಚಿಸಿದರೆ, ಕುಟುಂಬಪೋಷಣೆಗಾಗಿ ನಾವು ಪಡುತ್ತಿರುವ ಕಷ್ಟವನ್ನು

ನೋಡಿ, ನಮಗೆ ಬೇಕಾದಷ್ಟು ದ್ರವ್ಯವನ್ನು ಕೊಡಲಾರನೇ ? ಆತನು ಈಗ ದ್ವಾರಕೆಯಲ್ಲಿಯೇ ಇರುವನು. ಬೋಜರು, ವೃಷ್ಟಿಗಳು, ಅಂಧಕರು, ಈ ರಾಜ ರೆಲ್ಲರೂ ಅವನ ಆಜ್ಞಾಧಾರಕರಾಗಿರುವರು. ಅವನು ತನ್ನ ಪಾದಾರವಿಂದವನ್ನು ಸೇವಿಸಿದವರಿಗೆ ತನ್ನನ್ನೇ ಕೊಟ್ಟು ಬಿಡುವಷ್ಟು ಉದಾರನು. ಹೀಗಿರುವಾಗ, ಧನಾರ್ಥಿಗಳಾಗಿ ತನ್ನಲ್ಲಿಗೆ ಬಂದವರ ಕೋರಿಕೆಯನ್ನು ನಡೆಸಿ ಕೊಡದಿರುವನೆ ? ಅದುದರಿಂದ ನೀನು ಈಗಲೇ ಆ ಕೃಷ್ಣನಲ್ಲಿಗೆ ಹೋಗಿ ಹೇಗಾದರೂ ಸ್ವಲ್ಪಧನವನ್ನು ಯಾಚಿಸಿ ತರಬೇಕು” ಎಂದಳು. ಕೇವಲ ವಿರಕ್ತನಾದ ಆ ಬ್ರಾಹ್ಮಣನಿಗೆ, ಧನಾರ್ಜನೆಗಾಗಿ ಹೋಗುವುದು ಸಮ್ಯಕ್ತವಲ್ಲದಿದ್ದರೂ, ತನ್ನ ಹೆಂಡತಿಯು ಬಹಳವಾಗಿ ನಿರ್ಬಂಧಿಸಿದುದರಿಂದ ಒಪ್ಪಿಕೊಳ್ಳಬೇಕಾಯಿತು. ಈ ನೆವದಿಂದ ಆ ಶ್ರೀಕೃಷ್ಣನ ದರ್ಶನವೇ ತನಗೆ ಪರಮಲಾಭವೆಂದು ನಿರ್ಧರಿಸಿ, ಹೊರಡುವುದಕ್ಕೆ ಸಿದ್ಧನಾದನು. ಆಗ ಆ ಕುಚೇಲನು, ತನ್ನ ಪತ್ನಿಯನ್ನು ನೋಡಿ “ಓ ಕಲ್ಯಾಣಿ ! ದೈವಸ್ವರೂಪನಾದ ಆ ಶ್ರೀಕೃಷ್ಣನನ್ನು ನೋಡುವುದಕ್ಕೆ ಹೋಗುವಾಗ, ಬರೀ ಕೈಯಿಂದ ಹೋಗಬಾರದು. ಏನಾದರೂ ನಮ್ಮಲ್ಲಿದ್ದಾದನ್ನು ಅವನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಬೇಕು. ಮನೆಯಲ್ಲಿ ಆಹಾರಪದಾರ್ಥವೇನಾದರೂ ಇದ್ದರೆ ಕೊಡು” ಎಂದನು. ಆಗ ಮನೆಯಲ್ಲಿ ಯಾವುದೊಂದು ಉಪಹಾರಪದಾರ್ಥಗಳೂ ಇಲ್ಲದುದರಿಂದ, ಅವಳು ಆ ಗ್ರಾಮದಲ್ಲಿದ್ದ ನಾಲ್ಕಾರುಮನೆಗಳಿಂದ ನಾಲ್ಕು ಹಿಡಿ ಅವಲಕ್ಕಿಯನ್ನು ಯಾಚಿಸಿತಂದು, ಅದನ್ನು ಅವನ ಚಿಂದಿಬಟ್ಟಿಯ ಸೆರೆಗೆ ನಲ್ಲಿ ಕಟ್ಟಿ ಕಳುಹಿಸಿದಳು. ಆ ಬ್ರಾಹ್ಮಣನು ಅದನ್ನೇ ಕಾಣಿಕೆಯಾಗಿ ತೆಗೆದುಕೊಂಡು ದ್ವಾರಕೆಗೆ ಬಂದನು. ಕೇವಲ ಬಡಬ್ರಾಹ್ಮಣನಾದ ತನಗೆ, ಕೃಷ್ಣನ ದರ್ಶನವು ಹೇಗೆ ಲಭಿಸುವುದೋ ಎಂದು ಚಿಂತಿಸುತ್ತ, ಆ ಕೃಷ್ಣನ ಅರಮನೆಯ ಕೋಟಿಯ ಬಾಗಿಲಿನಲ್ಲಿ ನಿಂತಿದ್ದು, ಕೊನೆಗೆ ಹೇಗೋ ಪ್ರಯತ್ನದಿಂದ ಆ ಅರಮನೆಯ ಸುತ್ತಲೂ ಇದ್ದ ಮೂರು ಸೇನಾನಿವೇಶಸ್ಥಾನಗಳನ್ನೂ ದಾಟಿಹೋದನು. ಅಲ್ಲಿಂದಾಚೆಗೆ ಆ ಅರಮನೆಯ ಮೂರುಪ್ರಾಕಾರಗಳನ್ನೂ ದಾಟಿದನು. ಅಲ್ಲಿ ಕೃಷ್ಣನಂತೆಯೇ ಗುಣದಿಂದಲೂ, ಸಂಪತ್ತಿನಿಂದಲೂ ಮೇಲೆನಿಸಿಕೊಂಡ ಅಂಧಕ, ವೃಷ್ಟಿ ಮೊದಲಾದ ಯಾದವರ ಅರಮನೆಯ ಸಾಲುಗಳನ್ನು ನೋಡಿದನು. ಅದರಿಂದಾಚೆಗೆ ಹದಿನಾರುಸಾವಿರಮಂದಿ ಕೃಷ್ಣಪತ್ನಿಯರ ಮನೆಗಳ ಸಾಲನ್ನೂ ಕಂಡನು. ಅವುಗಳಲ್ಲಿ ವಿಶೇಷಶೋಭಾಶೀತಿಯಿಂದ ಕೂಡಿದ ಒಂದಾನೊಂದು ಮನೆಯನ್ನು ನೋಡಿ, ವೇದಕ್ಷುಸುಖಕ್ಕೆ ಪಾತ್ರನಾದವನು ಮೈಕುಂಠವನ್ನು ಪ್ರವೇಶಮಾಡುವಂತೆ, ಅದರೊಳಗೆ ಪ್ರವೇಶಿಸಿದನು. “ಓ ಪರಿಕ್ಷೇದ್ರಾಜಾ ! ಅದೇ

రుక్మిణీదేవియో మనో ! అల్లి శ్రీకృష్ణును రుక్మిణీయోడనే మంచదల్లి కుళిత సరసలల్లాపకలన్ను మాడుత్తిడ్డను. ఈ బ్రాహ్మణునన్ను కండోడనే కృష్ణును, థట్టినే మంచదించిళిదు ముందే బండు, ఆ బ్రాహ్మణునన్ను ఎరడుతొణిళుగళించలూ ఆలింగిసికొండను. తనగే బాల్యస్నేహితవాద ఆ బ్రాహ్మణున ఆంగస్తర్షదించుంటాద ఆత్మానందదించి, ఆ కృష్ణున కణ్ణు గళల్లి ఫళఫళనే ఆనందబాష్పవు సురియుత్తిత్తు. ఆ బ్రాహ్మణునన్ను కృహి డిదు కరేడుకొండుకొణి, తాను కుళిత్తి మంచదమేలేయే కుళిరి సిదను. అవనిగి కాణికేగళన్ను తందొప్పిసిదను. తన్ను కృయించలే అవన వాదగళన్ను తొళిదు, ఆ వాదతీర్థవన్ను తలేగే పు్రోక్షిసి కొండను. కుంకుమకేసరియించి కదడిద ఆగరుజందనవన్ను తండు, తన్ను కృయించలే అవన మృగే లేపిసిదను. సుగంధ, ధూప, దీపగళన్ను తండు సత్కరిసిదను. బేకుబేకాద టుపహారగళన్ను తందిట్టను. ఓగే సమస్తకర్మారగళన్ను నడిసిదమేలే, టుత్తమవాద గొణదానదొడనే తాంబూలవన్ను కేటట్ట, కుశలప్రత్నే గళన్ను మాడిదను. ఆహారవిల్లిదే కృతనాగి, జంపవేల్లవూ సుక్మే, ఆంగాంగళల్లియూ నరగళు కాణిసుత్తి రువ ఆ బ్రాహ్మణునన్ను, రుక్మిణీదేవియూకొడ నానావిధవాగి టుపజరిసి దళు. అవన ఆయాసపరిహారార్థకాగి తానే జామరవన్నూ, బీసణిగి. యన్నూ : ఓడిదు బీసుత్తిడ్డళు. లోకేశ్వరనాద కృష్ణును, ఓగే. యావనోః ఓబ్బ బడబ్రాహ్మణునన్ను కరితండు మంచదల్లి కుళిరిసి, ఆష్టు విధవాగి గోరవిసిదుదన్ను నోణి, ఆ అంతఃపురద జనవేల్లవూ ఆశ్చర్యపడుత్తు. “ అహా ! ఇదేనిదు ? తిరుకనాద ఈ బ్రాహ్మణును పుర్రదల్లి ఎష్టు పుణ్యవన్ను మాడిద్దనో ? లోకదల్లి యారిగొ గణ. నేగే బారద ఈ బడబ్రాహ్మణునేల్లి ? మూరులోకకక్కూ ప్రభువాగియూ, సాక్షాత్ లక్ష్మీదేవిగి నివాసభూతనాగియూ ఇరువ ఈ కృష్ణునేల్లి ? ఈ బ్రాహ్మణునన్ను కండోడనే కృష్ణును, తన్నోడనే మంచదమేలేద్ది లక్ష్మీ. స్వరూపిణియూద రుక్మిణీయన్నూ అనాదరిసి, తన్నుణునన్ను ఘేగొణాగాగి, అవనన్ను ఆలింగిసికొండనల్లి” ఎండు ఓబ్బరిగొబ్బరు గుసుగుట్టుత్తిడ్డరు. ఇష్టరల్లికృష్ణుకుజేలరిబ్బరూ. ఓబ్బరొబ్బర కృహిడిదు, పుర్రదల్లి తావు గురుకులవాసదల్లిద్దాగి నడిసి ద ఆటపాటిగళిల్లవన్నూ ఘేళికొండు.

ಎನೋದದಿಂದ ಮಾತಾಡುತ್ತಿದ್ದರು. ಇವೆಲ್ಲವೂ ನಡೆದಮೇಲೆ ಕೃಷ್ಣನು ಆ ಬ್ರಾಹ್ಮಣನ ಯೋಗಕ್ಷೇಮವನ್ನು ವಿಚಾರಿಸತೊಡಗಿದನು. “ಓ ಸುಧಾಮಾ! ಗುರುಕುಲದಲ್ಲಿ ನೀನು ವೇದಾಧ್ಯಯನವನ್ನು ಮುಗಿಸಿದಮೇಲೆ, ವ್ರತಸಮಾತರ್ವನವನ್ನು ಮಾಡಿ ಗುರುದಕ್ಷಿಣೆಯನ್ನು ಸಮರ್ಪಿಸಿ ಬಂದೆಯಲ್ಲವೆ? ಆಮೇಲೆ ಮದುವೆಮಾಡಿ ಕೊಂಡಿರಬಹುದಷ್ಟೆ? ಮದುವೆಯಾಗಿದ್ದರೆ ನಿನಗೆ ತಕ್ಕ ಭಾರ್ಯೆಯು ಲಭಿಸಿದಳೆ? ಅವಳು ನಿನಗೆ ಅನುಕೂಲೆಯಾಗಿರುವಳಷ್ಟೆ? ಆದರೆ ನಿನ್ನ ಸ್ವಭಾವವನ್ನು ನೋಡಿದರೆ, ನಿನ್ನ ಮನಸ್ಸು ಕಾವೋಪಭೋಗಗಳಲ್ಲಿ ಸಿಕ್ಕಿಬೀಳುವಹಾಗಿಲ್ಲ! ಅದರಿಂದ ಕುಟುಂಬಭೋಗದಲ್ಲಿ ನಿನಗೆ ಅಷ್ಟಾಗಿ ಪ್ರೀತಿಯಿರದು! ನೀನು ವಿವೇಕಿಯಾದುದರಿಂದ, ಹಣದಲ್ಲಿಯೂ ಅಷ್ಟಾಗಿ ನಿನಗೆ ಆಸೆಯಿಲ್ಲವೆಂಬ ವಿಷಯವನ್ನೂ ನಾನು ಚೆನ್ನಾಗಿ ಬಲ್ಲೆನು. ಹೀಗೆಯೇ ಕೆಲವು ಜ್ಞಾನಿಗಳು, ಕಾಮಕ್ಕೆ ಸಿಕ್ಕಿಬೀಳದೆ ಕರ್ತೃಗಳನ್ನು ನಡೆಸುವರು. ಅವರು ಪ್ರಕೃತಿಸಂಬಂಧವನ್ನು ನೀಗುವ ಉದ್ದೇಶದಿಂದ ಬ್ರಹ್ಮವಿದ್ಯೆಗೆ ಅಂಗಭೂತವಾಗಿಯೇ ಕರ್ಮಗಳನ್ನು ನಡೆಸುವರೇ ಹೊರತು ಕಾಮಾಭಿಸಂಧಿಯಿಂದಲ್ಲ. ನನ್ನಂತೆಯೇ ಅವರೂ ಆಯಾಕರ್ಮಗಳನ್ನು ನಡೆಸುವುದು ಲೋಕಕ್ಕೆ ದಾರಿಯನ್ನು ತೋರಿಸಿಕೊಡುವುದಕ್ಕಲ್ಲದೆ ಬೇರೆಯಲ್ಲ. ಓ ಬ್ರಾಹ್ಮಣಾ! ಗುರುಕುಲದಲ್ಲಿ ನಾವಿಬ್ಬರೂ ಸಹಾಧ್ಯಾಯಿಗಳಾಗಿದ್ದುದನ್ನು ನೀನು ಮರೆತಿಲ್ಲವಷ್ಟೆ? ಗುರುಕುಲವಾಸದಿಂದಲ್ಲವೇ ದ್ವಿಜನು, ತಾನು ಆವಶ್ಯವಾಗಿ ತಿಳಿಯಬೇಕಾದ ಅತ್ಮಪರಮಾತ್ಮತತ್ವವನ್ನು ತಿಳಿದು, ಅಜ್ಞಾನವನ್ನು ನೀಗಿಸಿಕೊಳ್ಳುವನು. ಆ ಗುರುಕುಲವಾಸದಿಂದಲ್ಲವೇ ಕರ್ಮಾನುಷ್ಠಾನಕ್ಕೆ ಸಾಧನವಾದ ಜ್ಞಾನವುಂಟಾಗುವುದು. ಗುರುಕುಲವಾಸವನ್ನೂ ಒಂದಾನೊಂದು ಮುಖ್ಯವಾದ ಆಶ್ರಮವೆಂದೇ ಹೇಳಬಹುದು. ತನಗೆ ಜ್ಞಾನೋಪದೇಶಮಾಡತಕ್ಕ ಗುರುವನ್ನು ಆದಿಪುರುಷನಾದ ಈಶ್ವರನೆಂಬ ಭಾವದಿಂದಲೇ ನೋಡಬೇಕು. ಲೋಕದಲ್ಲಿ ಸಂಸಾರಿಯಾದ ದ್ವಿಜನಿಗೆ, ತನ್ನ ಜನನಕ್ಕೆ ಕಾರಣನಾದ ತಂದೆಯೊಬ್ಬನೂ, ಉಪನಯನ ವೇದಾಧ್ಯಯನಗಳನ್ನು ಮಾಡಿಸಿ ಕರ್ಮಾನುಷ್ಠಾನಗಳಿಗೆ ಯೋಗ್ಯತೆಯನ್ನುಂಟುಮಾಡತಕ್ಕ ಆಚಾರ್ಯನೊಬ್ಬನೂ, ಬ್ರಹ್ಮವಿದ್ಯೆಯನ್ನು ಪದೇಶಿಸತಕ್ಕವನೊಬ್ಬನೂ, ಈ ಮೂವರೂ ಗುರುಗಳೆನಿಸಿಕೊಳ್ಳುವರು. ಈ ಮೂವರಲ್ಲಿ ಬ್ರಹ್ಮಜ್ಞಾನವನ್ನು ಪದೇಶಿಸಿದವನೇ ಉತ್ತಮಗುರುವು. ಅವನನ್ನು ಸಾಕ್ಷಾತ್ಕಾರಿ ನನ್ನ ಸ್ವರೂಪದಿಂದಲೇ ತಿಳಿಯಬೇಕು. ಓ ಬ್ರಾಹ್ಮಣೋತ್ತಮಾ! ಹೀಗೆ ಗುರುರೂಪದಿಂದ ನಾನುಲೋಕದ ಎಲ್ಲಾ ವರ್ಣಾಶ್ರಮಗಳಿಗೂ, ಉಪದೇಶಿಸತಕ್ಕ ಜ್ಞಾನವನ್ನಾಶ್ರಯಿಸಿ, ಸಂಸಾರವೆಂಬ ಮಹಾಸಮುದ್ರವನ್ನು ದಾಟುವಂತವರೇ ಪುರು

ಷಾರ್ಘತತ್ವವನ್ನು ಬಲ್ಲವರು. ಸರ್ವಭೂತಾತ್ಮಕನಾದ ನಾನು ಗುರುಶುಶ್ರೂಷೆಯಿಂದ ಹೇಗೆ ತೃಪ್ತನಾಗುವೆನೋ. ಹಾಗೆ ಪಂಚಮಹಾಯಜ್ಞಗಳಿಂದಲಾಗಲಿ, ಕುಲೋನ್ನತಿಯಿಂದಾಗಲಿ, ತಪಸ್ಸಿನಿಂದಾಗಲಿ, ಶಮದಮಾದಿಗುಣಗಳಿಂದಾಗಲಿ ತುಷ್ಟಿಹೊಂದಲಾರೆನು. ಎಲೈಮಿತ್ರನೆ! ನಾವಿಬ್ಬರೂ ಗುರುಕುಲದಲ್ಲಿದ್ದಾಗ, ಒಂದಾನೊಂದುದಿನದಲ್ಲಿ, ಗುರುಪತ್ನಿಯು ನಮ್ಮಿಬ್ಬರಿಗೂ ಕಾಡಿನಲ್ಲಿಸೌದೆಯನ್ನು ಕಡಿದುತರಬೇಕೆಂದು ಹೇಳಿಕಳುಹಿಸಿದುದು ನಿನ್ನ ನೆನಪಿನಲ್ಲಿರುವುದಷ್ಟೆ? ಆಗ ಅಕಾಲವಾಗಿದ್ದರೂ ನಾವು, ಆಕೆಯ ಆಜ್ಞೆಯನ್ನು ಮೀರಲಾರದೆ, ಒಂದುದೊಡ್ಡ ಅರಣ್ಯಕ್ಕೆ ಪ್ರವೇಶಿಸಿದೆವು. ಆಗ ಭಯಂಕರವಾದ ಮಳೆಗಾಳಿಗಳು ಅರಂಭಿಸಿದುವು. ಮೇಘಗಳು ಭಯಂಕರವಾಗಿ ಗರ್ಜಿಸುತ್ತಿದ್ದುವು. ಹೊತ್ತುಮುಳುಗಿ, ಸುತ್ತಲೂ ಗಾಢಾಂಧಕಾರವು ಕವಿದುಹೋಯಿತು. ಎಲ್ಲಿ ನೋಡಿದರೂ ನೀರು ನಿಂತು, ಹಳ್ಳತಿಟ್ಟುಗಳೇ ಕಾಣದಂತಾಯಿತು ಎಲ್ಲಿಲಿಯೂ ಪ್ರವಾಹಗಳು ಹರಿಯುತ್ತಿದ್ದುದರಿಂದ. ನಾವು ಮಳೆಗಾಳಿಗಳ ಬಾಧೆಗೆ ಸಿಕ್ಕಿ ದಿಕ್ಕುತೋರದೆ, ಒಬ್ಬರಿಗೊಬ್ಬರು ಕೈಹಿಡಿದುಕೊಂಡು, ಹೇಗೆೋ ಪ್ರಯತ್ನದಿಂದ ಒಂದಿಷ್ಟು ಕಟ್ಟಿಗೆಯನ್ನು ಸಂಗ್ರಹಿಸಿ, ಅದನ್ನು ಹೊರಲಾರದೆ ಹೊತ್ತುಕೊಂಡು, ದಾರಿತಪ್ಪಿ ಆಕಾಡನ್ನೆಲ್ಲಾ ಸುತ್ತುತ್ತಿದ್ದೆವಲ್ಲವೆ? ಆರಾತ್ರಿಯೆಲ್ಲಾ ನಾವು ಹಿಂತಿರುಗಿ ಬಾರದುದನ್ನು ನೋಡಿ, ನಮ್ಮ ಗುರುವಾದ ಸಾಂದೀಪನಿಯು, ಬೆಳಗಾದಮೇಲೆ ತಾನೇನಮ್ಮನ್ನು ಹುಡುಕಿಕೊಂಡುಬಂದು, ನಮ್ಮ ದುರವಸ್ಥೆಯನ್ನು ನೋಡಿ ಕನಿಕರಪಡುತ್ತ “ಆಹಾ! ಬಾಲಕರಿ! ಪ್ರಾಣಿಗಳೆಲ್ಲಕ್ಕೂ ದೇಹಕ್ಕಿಂತಲೂ ಪ್ರಿಯವಾದುದು ಬೇರೊಂದಿಲ್ಲ. ನೀವು ಅದನ್ನೂ ಲಕ್ಷ್ಯಮಾಡದೆ, ನನ್ನಲ್ಲಿರುವ ಭಕ್ತಿಯಿಂದ ನನಗಾಗಿ ಇಷ್ಟುಕಷ್ಟಕ್ಕೆ ಗುರಿಯಾದಿರಲ್ಲವೆ? ಹೀಗೆ ಪರಿಶುದ್ಧ ಭಾವದಿಂದ ಆತ್ಮತ್ಯಾಗಪೂರ್ವಕವಾಗಿ ಗುರುವಿಗೆ ಪ್ರಿಯವನ್ನುಂಟುಮಾಡುವುದೇ ಸಚ್ಚಿಷ್ಕರ ಲಕ್ಷಣವು. ಅವರು ಗುರುವಿನಿಂದ ತಾವು ಪಡೆದ ಉಪಕಾರಕ್ಕೆ ಮಾಡಬೇಕಾದ ಪ್ರತ್ಯುಪಕಾರವೂ ಆದೇ! ನಿಮ್ಮ ವಿಧೇಯತೆಗಾಗಿ ನಾನು ಬಹಳ ಸಂತೋಷ ಪಟ್ಟೆನು. ನಿಮ್ಮ ಕೋರಿಕೆಗಳೆಲ್ಲವೂ ಕೈಗೂಡಲಿ! ನೀವು ನನ್ನಿಂದ ಅಭ್ಯಸಿಸಿದ ವೇದಗಳೆಲ್ಲವೂ ನಿಮಗೆ ಇಹಲೋಕದಲ್ಲಿಯೂ, ಪರಲೋಕದಲ್ಲಿಯೂ ಫಲಕಾರಿಗಳಾಗಲಿ!” ಎಂದು ಅನುಗ್ರಹಿಸಲಿಲ್ಲವೆ? ಹೀಗೆಯೇ ನಾವು ಗುರುಕುಲವಾಸದಲ್ಲಿದ್ದಾಗ ನಡೆದ ಅನೇಕಸಂಗತಿಗಳು ನಿನ್ನ ನೆನಪಿನಲ್ಲಿರುವುದಷ್ಟೆ? ಓ ಬ್ರಾಹ್ಮಣೋತ್ತಮಾ! ಹೀಗೆ ಗುರುವಿನ ಅನುಗ್ರಹಕ್ಕೆ ಪಾತ್ರನಾದವನೇ ಮುಕ್ತಿಗೂ ಅರ್ಹನಾಗುವನು” ಎಂದನು. ಆಗ ಬ್ರಾಹ್ಮಣನು ಕೃಷ್ಣನನ್ನುಕುರಿತು “ಓ

ದೇವದೇವಾ ! ಜಗದುರೋ ! ನನಗೆ ಆ ಗುರುವಿನ ಅನುಗ್ರಹವು ಹಾಗಿರಲಿ ! ಸತ್ಯಸಂಕಲ್ಪನಾದ ನಿನ್ನೊಡನೆ ಸಹವಾಸವು ಲಭಿಸಿದಮಾತ್ರದಿಂದಲೇ ನಾನು ಕೃತಾರ್ಥನಾದೆನು. ನಿನ್ನ ಸಹವಾಸಪಾತ್ರನಾದ ನನಗೆ ಯಾವ ಕೋರಿಕೆಯು ತಾನೇ ದುರ್ಲಭವು. ಪ್ರಭೂ ! ವೇದಮಯವಾದ ಬ್ರಹ್ಮವು ಯಾವನ ದೇಹವೆನಿಸಿರುವುದೋ, ಸಮಸ್ತ ಪುರುಷಾರ್ಥಗಳಿಗೂ ಯಾವನು ಬೀಜವೆನಿಸಿರುವನೋ, ಲೋಕಗುರುವಾದ ಅಂತಹ ನೀನು ಗುರುಕುಲವಾಸವನ್ನು ಮಾಡುತ್ತಿದ್ದುದಕ್ಕಿಂತಲೂ ಅತ್ಯರ್ಥವೇನಿರುವುದು” ಎಂದನು.

ಇದು ಎಂಭತ್ತನೆಯ ಆಧ್ಯಾಯವು.

-----

❀❀ ಕೃಷ್ಣನು ಕುಚೇಲನನ್ನು ಅನುಗ್ರಹಿಸಿದುದು. ❀❀

ಕೃಷ್ಣ ಕುಚೇಲರಿಬ್ಬರೂ ಹೀಗೆ ಮಾತಾಡುತ್ತಿರುವಾಗ, ಕೃಷ್ಣನು ಸಮಸ್ತ ಭೂತಗಳ ಮನೋವ್ಯಾಪಾರವನ್ನೂ ಬಲ್ಲವನಾದುದರಿಂದ, ಕುಚೇಲನ ಮನೋಭಾವವನ್ನು ತಿಳಿದು ಮುಗುಳ್ಳಗೆಯೊಡನೆ “ಓ ಬ್ರಾಹ್ಮಣಾ ? ನಾನು ನಿನ್ನ ಹಳೇಸ್ನೇಹಿತನಲ್ಲವೆ ? ಮನೆಯಿಂದಬರುವಾಗ ನನಗೆ ಯಾವವಸ್ತುವನ್ನು ಕಾಣಕೆ ಯಾಗಿ ತಂದಿರುವೆ ? ಸಂಕೋಚವಿಲ್ಲದೆ ಹೇಳು ! ನನ್ನಲ್ಲಿ ಪ್ರೀತಿಯುಳ್ಳವರು ತಂದುಕೊಡತಕ್ಕ ವಸ್ತುವು ಅತ್ಯಲ್ಪವಾಗಿದ್ದರೂ ಅದನ್ನು ನಾನು ಮಹತ್ತಾಗಿ ಭಾವಿಸುವೆನು. ನನ್ನಲ್ಲಿ ನಿಜವಾದ ಪ್ರೀತಿಯಿಲ್ಲದವರು ಎಷ್ಟೇ ಉತ್ತಮಪದಾರ್ಥಗಳನ್ನು ತಂದರೂ, ಅದು ನನಗೆ ಸಂತೋಷವನ್ನುಂಟುಮಾಡಲಾರದು. ಒಂದು ಪತ್ರವಾಗಲಿ, ಒಂದು ಹೂವಾಗಲಿ, ಒಂದು ಹಣ್ಣಾಗಲಿ, ಕೊನೆಗೆ ಒಂದಿಷ್ಟು ನೀರಾಗಲಿ, ಪರಿಶುದ್ಧಾತ್ಮನಾದವನು ನನಗೆ ಭಕ್ತಿಯಿಂದ ತಂದೊಪ್ಪಿಸಿದ ಕಾಣಿಕೆಯು ಎಷ್ಟೇ ಅಲ್ಪವಾಗಿದ್ದರೂ ಸಂತೋಷದಿಂದ ಭುಜಿಸುವೆನು. ಆದುದರಿಂದ ನನಗಾಗಿ ಮನೆಯಿಂದ ಏನಾದರೂ ತಂದಿದ್ದರೆ ಸಂಕೋಚವಿಲ್ಲದೆ ಕೊಡು” ಎಂದನು. ಕೃಷ್ಣನು ಇಷ್ಟವಿಧವಾಗಿ ಹೇಳಿದರೂ, ಆ ಬ್ರಾಹ್ಮಣನು ಸಾಕ್ಷಾತ್ ಲಕ್ಷ್ಮೀಪತಿಯಾದ ಕೃಷ್ಣನಿಗಾಗಿ ತಾನು ಬಟ್ಟಿಯಲ್ಲಿ ಕಟ್ಟಿ ತಂದಿದ್ದ ಅವಲಕ್ಕಿಯನ್ನು ತೋರಿಸಲಾರದೆ, ಬಹಳ ಹೊತ್ತಿನವರೆಗೆ ತಲೆಯನ್ನು ತಗ್ಗಿಸಿ ನಾಚಿಕೆಯಿಂದ ಸುಮ್ಮನಿದ್ದನು. ಕೃಷ್ಣನು ಸರ್ಟಸಾಕ್ಷಿಯಾಗಿ, ಸಮಸ್ತ ಭೂತಗಳ ಅಂತರಂಗವನ್ನೂ ತಿಳಿಯಬಲ್ಲವನಾದುದರಿಂದ, ಆ ಬ್ರಾಹ್ಮಣನು ತನ್ನಲ್ಲಿಗೆ ಬಂದ ಕಾರಣ



193. ಕುಚೇಲನು ತಂದುಕೊಟ್ಟ ಅವಲಕ್ಕಿಯನ್ನು ಕೃಷ್ಣನು ಭುಜಿಸಿದುದು;  
ರುಕ್ಮಿಣೀದೇವಿಯು ಬೇಡವೆಂದು ತಡೆದುದು. B--7





ವನ್ನು ತಿಳಿದುಕೊಂಡು ಮನಸ್ಸಿನಲ್ಲಿ “ಈತನಾದರೋ ಇದುವರೆಗೆ ಮೋಕ್ಷಾ ವೇಕ್ಷೆಯಿಂದಹೊರತು ಧನಾರ್ಥಿಯಾಗಿ ನನ್ನನ್ನು ಭಜಿಸಿದವನಲ್ಲ. ಪತಿವ್ರತೆ ಯಾದ ತನ್ನ ಪತಿಯ ನಿರ್ಬಂಧದಿಂದ, ಈಗ ಹಣವನ್ನು ಯಾಚಿಸುವುದಕ್ಕಾಗಿ ನನ್ನಲ್ಲಿಗೆ ಬಂದಿರುವನು. ಈತನು ನನಗೆ ಪರಮಭಕ್ತನುಮಾತ್ರವೇ ಅಲ್ಲದೆ, ಬಾಲ್ಯಸ್ನೇಹಿತನಾಗಿಯೂ ಇರುವನು. ಆದುದರಿಂದ ಈಗ ನಾನು ಇವನಿಗೆ, ಲೋಕದಲ್ಲಿ ಬೇರೊಬ್ಬರಿಗೂ ದುರ್ಲಭವಾದ ಭಾಗ್ಯವನ್ನು ಕೈಗೂಡಿಸುವೆನು” ಎಂದು ಸಂಕಲ್ಪಿಸಿಕೊಂಡನು. ತಿರುಗಿ ಆ ಬ್ರಾಹ್ಮಣನನ್ನು, ತನಗಾಗಿ ತಂದಿರುವ ಕಾಣಿಕೆಯೇನೆಂದು ಪುನಃಪುನಃ ನಿರ್ಬಂಧಿಸುತ್ತ, ಕೊನೆಗೆ ತಾನೇ ಬಲಾತ್ಕಾರದಿಂದ ಆ ಬ್ರಾಹ್ಮಣನ ಮೈಯನ್ನು ಶೋಧಿಸಿ, ಅವನು ತನ್ನ ಚಂದಿಬಟ್ಟೆಯಲ್ಲಿ ಕಟ್ಟಿದ್ದ ಅವಲಕ್ಕಿಯಗಂಟನ್ನು ಕಂಡುಹಿಡಿದು “ಬ್ರಾಹ್ಮಣಾ! ಇದೇನೀದು!” ಎಂದು ಅದನ್ನು ಬಿಚ್ಚಿ ನೋಡಿದನು. ಆ ಮೇಲೆ ಬ್ರಾಹ್ಮಣನನ್ನು ಕುರಿತು, ಮಿತ್ರನೇ! “ಇದನ್ನೇ ಅಲ್ಲವೇ ನೀನು ನನಗೆ ಕಾಣಿಕೆಯಾಗಿ ತಂದಿರುವೆ? ಈ ಅವಲಕ್ಕಿಯನ್ನು ಕಂಡರೆ ನನಗೆ ಬಹಳ ಇಷ್ಟವು. “ತಾನುಂಟೋ ಮೂರುಲೋಕವುಂಟೋ” ಎಂಬ ಸಾಮತಿಯನ್ನು ಕೇಳಿಲ್ಲವೆ? ಅದರಂತೆ ಈಗ ನಾನು ತೃಪ್ತನಾದರೆ ಲೋಕವೆಲ್ಲವೂ ತೃಪ್ತಿಹೊಂದಿದಂತೆ ಭಾವಿಸುವೆನು.” ಎಂದು ಹೇಳಿ, ಅತ್ಯಾತುರದಿಂದ ಅದರಲ್ಲಿ ಒಂದುಹಿಡಿಯಷ್ಟು ಅವಲಕ್ಕಿಯನ್ನು ತೆಗೆದು, ಥಟ್ಟನೆಬಾಯಿಗೆ ಹಾಕಿಕೊಂಡನು. ಇನ್ನೊಂದಾವರ್ತಿ ಇನ್ನೊಂದು ಹಿಡಿಯನ್ನು ಎತ್ತುವುದಕ್ಕಾಗಿ ಆ ಗಂಟೆಗೆ ಕೈಯಿಕ್ಕುವಾಗ, ಲಕ್ಷ್ಮೀಸ್ವರೂಪೆಯಾದ ರುಕ್ಮಿಣೀದೇವಿಯು, ಥಟ್ಟನೆ ಬಂದು, ಆ ಕೃಷ್ಣನ ಕೈಯನ್ನು ಹಿಡಿದು, ಅಷ್ಟಕ್ಕೆ ತಡೆದು ನಿಲ್ಲಿಸಿ, “ನಾಥಾ! ಮೊದಲು, ಆ ಒಂದುಹಿಡಿಯ ಅವಲಕ್ಕಿಯನ್ನು ತಿಂದು ತೃಪ್ತನಾದಮಾತ್ರಕ್ಕೆ, ಅದು, ಇಹಲೋಕದಲ್ಲಿಯಾಗಲಿ, ಪರಲೋಕದಲ್ಲಿಯಾಗಲಿ ಅನುಭವಿಸಬಹುದಾದ ಸಂಪತ್ತುಗಳೆಲ್ಲವನ್ನೂ ಕೈಗೂಡಿಸುವುದಕ್ಕೆ ಸಾಕಾಗಿರುವುದು. ಇನ್ನು ಸಾಕು! ನಿಲ್ಲಿಸು” ಎಂದಳು. ಓ ಪರೀಕ್ಷಿದ್ರಾಜಾ! ಆ ಬ್ರಾಹ್ಮಣನು, ಆ ರಾತ್ರಿಯಲ್ಲಿ ಕೃಷ್ಣನ ಆರಮನೆಯಲ್ಲಿಯೇ ಪಾನಭೋಜನಾದಿಗಳನ್ನು ತೀರಿಸಿಕೊಂಡು, ಆ ದಿನವನ್ನು ಸುಖವಾಗಿ ಕಳೆದನು. ಆಗ ಅವನಿಗೆ ತಾನು ಸ್ವರ್ಗದಲ್ಲಿರುವಂತೆಯೇ ತೋರಿತು. ಮರುದಿನದ ಬೆಳಿಗ್ಗೆ, ಕೃಷ್ಣನು, ತನ್ನ ಮಿತ್ರನಾದ ಆ ಬ್ರಾಹ್ಮಣನನ್ನು ಬರೀಬಾಯಿಮಾತುಗಳಿಂದ ಉಪಚರಿಸುತ್ತ, ಅವನು ತನ್ನಲ್ಲಿಗೆ ಬಂದ ಉದ್ದೇಶವೇನೆಂಬುದನ್ನೂ ಕೇಳದೆ, “ಓ ಬ್ರಾಹ್ಮಣಾ! ನಿನಗೆ ವಂದನವು. ಇನ್ನು ನೀನು ಹೋಗಿ ಬರ

ಬಹುದು” ಎಂದು ಹೇಳಿ ತನ್ನ ಅರಮನೆಯ ಬಾಗಲಿನವರೆಗೆ ತಾನೂ ಹಿಂಬಾಲಿಸಿಬಂದು, ಅವನನ್ನು ಕಳುಹಿಸಿಬಿಟ್ಟನು. ಈ ಬ್ರಾಹ್ಮಣನಾದರೋ ಬಹಳ ಸಂಕೋಚಸ್ವಭಾವವುಳ್ಳವನು. ತಾನಾಗಿ ಬಾಯಿಬಿಟ್ಟು ಯಾಚಿಸುವುದಕ್ಕೂ ಅವನಿಗೆ ಧೈರ್ಯವುಂಟಾಗಲಿಲ್ಲ! ದಾರಿದ್ರ್ಯದಿಂದಂಟಾದ ಲಜ್ಜೆಯು ಬೇರೆ ಅವನನ್ನು ಬಾಯುತ್ತದಹಾಗೆ ಮಾಡಿತು. ಕೃಷ್ಣನಾದರೂ ಅವನ ಉದ್ದೇಶವೇನೆಂದು ವಿಚಾರಿಸಲಿಲ್ಲ. ಕೊನೆಗೆ ಆ ಬ್ರಾಹ್ಮಣನು ಬರೀಕೈಯಿಂದಲೇ ತನ್ನ ಮನೆಗೆ ಹಿಂತಿರುಗಬೇಕಾಯಿತು. ಆಗಲೂ ಆ ಬ್ರಾಹ್ಮಣನಿಗೆ ಅತ್ಯಪ್ಪಿಯುಮಾತ್ರ ಹುಟ್ಟಲಿಲ್ಲ. ಮಹಾತ್ಮನಾದ ಭಗವಂತನ ದರ್ಶನವು ಲಭಿಸಿತೆಂಬ ಮಾತ್ರದಿಂದಲೇ ತೃಪ್ತನಾಗಿ, ತನ್ನ ಮನೆಗೆ ಬಂದು ಸೇರಿದನು. ಆ ಬ್ರಾಹ್ಮಣನು ಬರುವಾಗ ದಾರಿಯುದ್ದಕ್ಕೂ ತನ್ನೊಳಗೆ ತಾನು ‘ಆಹಾ! ಆ ಕೃಷ್ಣನಿಗೆ ಬ್ರಾಹ್ಮಣರೆಂದರೆ ಎಷ್ಟುಪ್ರೀತಿ! ಸಾಕ್ಷಾತ್ಪ್ರೀತಿಯನ್ನೇ ತನ್ನ ವಕ್ಷಸ್ಥಳದಲ್ಲೆಟ್ಟುಕೊಂಡಿರತಕ್ಕ ಆ ಮಹಾತ್ಮನು. ಕೇವಲ ದರಿದ್ರಬ್ರಾಹ್ಮಣನಾದ ನನ್ನನ್ನು ಕೈನಿಡಿ ಆಲಿಂಗಿಸಿಕೊಂಡನಲ್ಲಾ! ಪರಮಪಾಪಿಯಾಗಿ ದರಿದ್ರನಾದ ನಾನೆಲ್ಲಿ? ಶ್ರೀದೇವಿಗೆ ನಿವಾಸಭೂತನಾದ ಆ ಕೃಷ್ಣನೆಲ್ಲಿ? ನಾನು ಬ್ರಾಹ್ಮಣಕುಲದವನೆಂಬ ಮಾತ್ರದಲ್ಲವೇ, ಆತನು ನನ್ನನ್ನು ಹಾಗೆ ಕೈನಿಡಿ ಆಲಿಂಗಿಸಿಕೊಂಡನು. ಇಷ್ಟುಮಾತ್ರವಲ್ಲದೆ ನನ್ನನ್ನು ಒಡಹುಟ್ಟಿದವನಂತೆ ಭಾವಿಸಿ ತನ್ನ ಪ್ರಿಯೆಯಾದ ರುಕ್ಮಿಣಿಯು ಕುಳಿತಿದ್ದ ಮಂಚದಮೇಲೆ ಕರೆತಂದು ಕುಳ್ಳಿರಿಸಿದನು! ನನ್ನ ಆಯಾಸಪರಿಹಾರಾರ್ಥವಾಗಿ ಅವನ ಪಟ್ಟಮಹಿಷಿಯಾದ ರುಕ್ಮಿಣಿಯೇ ತನ್ನ ಕೈಯಿಂದ ಚಾಮರವನ್ನು ಬೀಸಲಿಲ್ಲವೆ? ಇಷ್ಟೇ ಅಲ್ಲ! ಆ ಭಗವಂತನು ದೇವತೆಗಳಿಗೂ ತಾನು ದೇವನಾಗಿದ್ದರೂ, ಸಮಸ್ತವಿಪ್ರಕುಲಕ್ಕೂ ತಾನೇ ನಾಥನಾಗಿದ್ದರೂ, ನನ್ನ ಕಾಲನ್ನು ಹಿಡಿದು ಒತ್ತುತ್ತ, ನನ್ನನ್ನೇ ದೈವದಂತೆ ಗೌರವಿಸಿ ಶುಶ್ರೂಷೆ ಮಾಡಿದನು. ಸ್ವರ್ಗಮರ್ತ್ಯಪಾತಾಳಗಳೆಲ್ಲವೂ ಸಮಸ್ತಸಂಪತ್ತುಗಳಿಗೂ, ಅಣಿಮಾದ್ಯಷ್ಟೈಶ್ವರ್ಯಗಳಿಗೂ, ಸ್ವರ್ಗಮೋಕ್ಷಗಳಿಗೂ ಆ ಭಗವಂತನ ಪಾದಸೇವೆಯೇ ಮೂಲಾಧಾರವು. ಆತನು ಸರ್ವಾಭೀಷ್ಟಗಳನ್ನೂ ಕೊಡತಕ್ಕವನಾಗಿದ್ದರೂ, ದ್ರವ್ಯಾರ್ಜನೆಗಾಗಿ ಹೋದ ನನ್ನ ಉದ್ದೇಶವನ್ನು ಈಡೇರಿಸದೆ ಹೋದುದಕ್ಕೂ, ಅವನಿಗೆ ನನ್ನಲ್ಲಿರುವ ಪೂರ್ಣಾನುಗ್ರಹವೇ ಕಾರಣವೆಂದು ತೋರುವುದು. ಬಡವನಾದ ನನಗೆ ಧನವನ್ನು ಕೊಟ್ಟು ನನ್ನನ್ನು ಧನವಂತನನ್ನಾಗಿ ಮಾಡಿ ಬಿಟ್ಟರೆ, ಆ ಹಣದ ಹೆಮ್ಮೆಯಿಂದ ನಾನು ತನ್ನನ್ನು ಮರೆತುಬಿಡಬಹುದೆಂದೆಣಿಸಿ, ಕಾರುಣಿಕನಾದ ಆತನು, ನನಗೆ ಬೇಕಾದ ಹಣವನ್ನು ಕೊಡದೆ ಕಳುಹಿಸಿ

బిట్టరబేళు! ఆతను నన్ను అనుగ్రహించుకొనినందులకే నన్ను ఈ స్థితియల్లరిపిరువుదరింద, నాను సంకీర్ణపదబేళకే హోరతు దుఃఖిస బేళాదుదిల్ల” ఎందు సమాధానవన్ను మాడికొండు, తన్న మనేయ బాగిలిగే బందు నేరిదను. అల్లి బందు నోడివూగ, అవన ఆశ్చర్యవన్ను కేళబేళకే? హిందిన స్థితియొందూ అవనిగే కాణిసలిల్ల. తాను వాసమాడు తిద్ద ఆ సణ్ణజోపడియిద్ద స్థళదల్లి, సూర్యచంద్రాగ్నిగళిగే సమానవాద నిత్యకాంతియుళ్ళ, విమానగళు సుత్తలూ ఆవరిపిరువువు. ఆ మనేయ సుత్తలూ, చిత్రవిచిత్రవాద టుపవనగళూ, టుద్యానగళూ కంగొళిసువువు. ఆ తోడిగళల్ల వనపక్షిగళు కివిగింపాగి కూగుత్తిరువువు. నడునడువే ఆరళిద కమల, కహ్లా, కుముదాది పుష్పగళింద సరోవరగళు కాణు వువు. ఆ మనేయ నానాకడగళియూ వస్తాభరణగళింద అలంకృత రాద స్త్రీయరూ, పురుషరూ, సంభ్రవాదింద సంచరిసుత్తిరువరు, అల్లిన సన్నివేళవు సాక్షాన్యహేంద్రభవనదంతే కాణుత్తిరువుదు. అదన్న నోడి కుజేలనిగే దిగ్భ్రమే హిడిదంతాయుతు. “ఆహా! ఏనిదు! ఇదు యార మనే! ఇదు మోదలు నానిద్ద స్థళవే అల్లనే? ఇదక్కే ఈ విధవాద స్థితియు బందుదు హేగే!” ఎందు హిందుముందు తోడిదే చింతిసుత్త, భ్రాంతనాగి అల్లియే నింతుబిట్టను. ఇష్టరల్లి కేలవునంది దివ్యతేజస్సుళ్ళ పురుషరూ, స్త్రీయరూ ఇవనన్ను కరెదుకొండుహోగువు దక్కాగి గిళతవాద్యగళోడనే ఇదిరుగొండుబందరు. ఆ బ్రాహ్మణన పత్నియూకూడ, పతియు హింతిరుగి బందనేబ వృత్తాంతవన్ను కేళ, పరమసంభ్రమగొండు కమలవనదింద హోటబరువ లక్ష్మీదేవియంతే మనేయిందకూరగే బందళు. పతియున్ను కండోడనే అవళ కణ్ణుగళల్లి అనందబాష్పవుతుంబి, కణ్ణే కాణదంతాయుతు. హాగేయే స్వల్పకూత్తిన వరేగే ఆ సాధ్విమణియు, కణ్ణుముచ్చి, మనస్సినిందలే పతియపాదగళిగే నమస్కరిసి, ఆతన దేహాలింగనసౌఖ్యవన్ను మనస్సినిందలే అనుభవిసి దళు. ఆ బ్రాహ్మణనూకూడ, విమానదల్లిరువ దేవతాస్త్రీయంతే అపూర్వ కాంతియింద శోభిసుత్తిరువ తన్న పత్నియున్ను కండను. టుత్తమవాద కంఠాభరణవన్ను ధరిసిద అనేకస్త్రీయరు, గొడియరంతే అవళ సుత్తలూ నింతు టుపచరిసుత్తిద్దరు. అదన్న నోడి ఆ బ్రాహ్మణనిగే మత్తమ్మ

ಆಶ್ಚರ್ಯವುಂಟಾಯಿತು. ಪರಮಸಂತೋಷದಿಂದ ಅವಳೊಡನೆ ತನ್ನ ಮನೆಯೊಳಗೆ ಪ್ರವೇಶಿಸಿದನು. ಆ ಮನೆಯ ಸೊಬಗನ್ನು ಕೇಳಬೇಕೆ? ಆ ಕಟ್ಟಡವು ರತ್ನ ಖಚಿತವಾದ ನೂರಾರುಕಂಬಗಳಿಂದ ಇಂದ್ರ ಭವನದಂತೆ ಕಾಣುತ್ತಿರುವುದು. ಅದರ ನಡುನಡುವೆ ಚಿನ್ನದ ಚಿತ್ರಕಾರ್ಯವುಳ್ಳ ಮಂಚಗಳು! ಅದರಮೇಲೆ ಹಾಲಿನ ನೊರೆಯಂತೆ ಬಿಳುಪಾದ ಹಾಸಿಗೆಗಳು! ಅಲ್ಲಲ್ಲಿ ಸುವರ್ಣದಂಡವುಳ್ಳ ಚಾಮರಗಳು! ಬಂಗಾರದ ಹೆಡೆಗಳುಳ್ಳ ಬೀಸಣಿಗೆಗಳು! ಅಲ್ಲಲ್ಲಿ ಸುವರ್ಣಮಯವಾದ ಆಸನಗಳು! ಅದರಮೇಲೆ ಮೃದುವಾದ ಆಸ್ತರಣಗಳು. ಸುತ್ತಲೂ ಮುತ್ತಿನ ಜಾಲರಿಗಳಿಂದ ಅಲಂಕೃತವಾದ ಮೇಲುಕಟ್ಟುಗಳು! ಸ್ಫಟಿಕಮಯವಾದ ಗೋಡೆಗಳು. ಆ ಗೋಡೆಗಳಲ್ಲಿ ಇಂದ್ರನೀಲಮಣಿಗಳಿಂದ ಮಾಡಿದ ಚಿತ್ರಕೆಲಸಗಳು. ನಡನಡುವೆ ರತ್ನದೀಪಗಳನ್ನು ಕೈಯಲ್ಲಿ ಹಿಡಿದಿರುವ ಸ್ತ್ರೀಪುತ್ರಮೆಗಳು! ಹೀಗೆ ಸಕಲಸಂಪತ್ನ ಮೃದ್ಧವಾದ ಆ ಸ್ಥಳವನ್ನು ವೇಶವನ್ನು ನೋಡಿ, ಕುಚೇಲನು ಆಶ್ಚರ್ಯದಿಂದ ಏನೊಂದೂ ತೋರದೆ ಸ್ತಬ್ಧನಾಗಿ ನಿಂತನು. ಅಕಸ್ಮಾತ್ತಾಗಿ ತನಗೆ ಲಭಿಸಿದ ಆ ಐಶ್ವರ್ಯಸಮೃದ್ಧಿಯನ್ನು ಕುರಿತು, ತನ್ನಲ್ಲಿ ತಾನೇ ಹೀಗೆಂದು ಯೋಚಿಸತೊಡಗಿದನು. “ಅಹಾ! ಏನಿದು! ಹುಟ್ಟಿದಂದ್ರನಾದ ನನ್ನ ಮೊದಲಿನ ಸ್ಥಿತಿಯನ್ನು ಯೋಚಿಸಿದರೆ, ಆ ನನ್ನ ದಾರಿದ್ರ್ಯದಶೆಯು ಜನ್ಮಾಂತರಕ್ಕೂ ಬಿಟ್ಟು ಹೋಗುವಹಾಗೆ ತೋರಿರಲಿಲ್ಲ! ಮನಸ್ಸಿನಿಂದ ಯೋಚಿಸುವುದಕ್ಕೂ ಸಾಧ್ಯವಲ್ಲದ ಈ ಮಹಾಭಾಗ್ಯವು ನನಗೆ ಲಭಿಸಿದುದನ್ನು ನೋಡಿದರೆ, ಉಭಯವಿಭೂತಿಗಳಿಗೂ ಪ್ರಭುವಾದ ಆ ಶ್ರೀಕೃಷ್ಣನ ದರ್ಶನದ ಫಲವೇ ಈ ರೀತಿಯಾಗಿ ಪರಿಣಮಿಸಿರಬೇಕೇಹೊರತು ಇದಕ್ಕೆ ಬೇರೆ ಕಾರಣವನ್ನೂ ಊಹಿಸುವುದಕ್ಕಿಲ್ಲ. ಏನಾಶ್ಚರ್ಯವಿದು! ನಾನು ಆ ಶ್ರೀಕೃಷ್ಣನನ್ನು ಪ್ರತ್ಯಕ್ಷವಾಗಿಯೇ ಕಂಡುಬಂದೆನು. ಅವನು ಈ ವಿಕಸನವಾಗಿ ನನ್ನೊಡನೆ ಯಾವ ಮಾತನ್ನೂ ಆಡಲಿಲ್ಲ. ಅಥವಾ! ಮಾಯಾ ಮಾನುಷನಾದ ಆ ಕೃಷ್ಣನಲ್ಲಿ ಇದೊಂದಾಶ್ಚರ್ಯವಲ್ಲ! ಮೇಘಗಳು ಯಾರಿಗೂ ತಿಳಿಯದಹಾಗೆ ಬಂದು ಸುವೃಷ್ಟಿಯನ್ನು ಕರೆಯುವಂತೆ, ಆ ಭಗವಂತನೂಕೂಡ ಯಾಚಕರಮುಂದೆ ಯಾವಮಾತನ್ನೂ ಆಡದೆ, ತನ್ನ ಉದ್ದೇಶವನ್ನು ಸ್ವಲ್ಪ ಮಾತ್ರವೂ ಸೂಚಿಸದೆ, ಪರೋಕ್ಷದಲ್ಲಿಯೇ ಇದ್ದು ಅವರಿಗೆ ಬೇಕಾದ ಇಷ್ಟಾರ್ಥಗಳನ್ನು ಕೊಡುವನು. ಆ ಭಗವಂತನು ಆಶ್ರಿತರಿಗೆ ತನ್ನನ್ನೇ ಒಪ್ಪಿಸಿ ಬಿಡುವಷ್ಟು ದಯಾಸ್ವಭಾವವುಳ್ಳವನು. ಅವನು ಅನುಭವಿಸತಕ್ಕ ನಿರತಿಶಯವಾದ ಐಶ್ವರ್ಯದೊಡನೆ ಹೋಲಿಸಿನೋಡಿದರೆ, ಬ್ರಹ್ಮಾದಿಗಳ ಭೋಗವೂ ಅತ್ಯಲ್ಪವೆನಿಸುವುದು. ತನ್ನಲ್ಲಿ ಮರೆಹೊಕ್ಕವರಿಗೆ ಅಂತಹ ಅಲ್ಪಭೋಗವನ್ನು ಈಡೇರಿಸಿ

ಕೊಡುವವಿಷಯದಲ್ಲಿ ನಾಚಿಕೆಪಟ್ಟವನಂತೆ ಬಾಯಿಂದಯಾವಮಾತನ್ನೂ, ಆಡದೆ, ಪರೋಕ್ಷದಲ್ಲಿಯೇ ನಡೆಸಿಬಿಡುವನು. ತಾನು ಭಕ್ತರಿಗೆ ಮಹತ್ತಾದ ಐಶ್ವರ್ಯವನ್ನು ಕೊಟ್ಟರೂ, ಅದನ್ನು ಅತ್ಯಲ್ಪವೆಂದೇ ಭಾವಿಸುವನು. ಭಕ್ತರು ತನಗೆ ಕೊಡತಕ್ಕದ್ದು ಅತ್ಯಲ್ಪವಾಗಿದ್ದರೂ ಅದನ್ನೇ ಮಹತ್ತೆಂದು ತಿಳಿದು ಸಂತೋಷ ಪಡುವನು. ಆ ಮಹಾತ್ಮನ ಸ್ವಭಾವವೇ ಇದು! ಅದರಿಂದಲ್ಲವೇ ನನ್ನಲ್ಲಿ ಒಂದುಹಿಡಿ ಅವಲಿಕ್ಕಿಯನ್ನು ಎಷ್ಟೋಪ್ರೀತಿಯಿಂದ ಪರಿಗ್ರಹಿಸಿದನು. ಹೀಗೆ ಸಮಸ್ತಗುಣಗಳಿಗೂ ನಿವಾಸ ಭೂತನಾಗಿ ಮಹಾನುಭಾವನಾಗಿರುವ ಆ ಭಗವಂತನೊಡನೆ ನನಗೆ ಜನ್ಮಜನ್ಮದಲ್ಲಿಯೂ ಇದೇವಿಧವಾದ ಪ್ರೇಮವೂ, ಸ್ನೇಹವೂ, ಹಿತಾಕಾಂಕ್ಷೆಯೂ, ದಾಸ್ಯವೂ, ಇವೇಮೊದಲಾದ ಸರ್ವವಿಧಸಂಬಂಧವೂ, ಉಂಟಾಗಲಿ! ನನಗೆ ಬೇರೆ ಯಾವ ಐಶ್ವರ್ಯದಲ್ಲಿಯೂ ಅಪೇಕ್ಷೆಯಿಲ್ಲ! ಆ ಮಹಾತ್ಮನೊಡನೆಯೂ, ಆತನ ಭಕ್ತರೊಡನೆಯೂ, ನಿರಂತರವಾದ ಸಂಬಂಧವಿದ್ದರೆ ಸಾಕು! ಅವನು ನನ್ನಲ್ಲಿ ವಿಶೇಷ ಪ್ರೇಮವನ್ನು ತೋರಿಸಿ, ನನಗೆ ಇಷ್ಟೊಂದು ಮಹಾಭಾಗ್ಯವನ್ನು ಕೊಟ್ಟಿರುವುದರಿಂದ, ಅವನು ನನ್ನನ್ನು ತನ್ನ ಭಕ್ತಕೋಟಿಯಲ್ಲಿ ಸೇರಿಸಿಕೊಂಡಿರುವಹಾಗೆ ತೋರಲಿಲ್ಲ ಎಕೆಂದರೆ, ಅವನು ಯಾರಲ್ಲಿ ಸಂಪೂರ್ಣವಾದ ಪ್ರೀತಿಯನ್ನು ತೋರಿಸಬೇಕೆಂದಿರುವನೋ, ಅವರಿಗೆ ಈ ವಿಧವಾದ ಐಶ್ವರ್ಯವನ್ನು ಕೊಡಲಾರನು. ಈ ಸಂಪತ್ತುಗಳೆಲ್ಲವೂ ಮನುಷ್ಯನಿಗೆ ಮದವನ್ನು ಹೆಚ್ಚಿಸಿ, ಭೋಗಾಸಕ್ತನನ್ನಾಗಿ ಮಾಡುವುದರಿಂದ ನರಕಕಾರಣಗಳೆನಿಸುವುವು. ಈ ವಿಷಯವನ್ನು ಯೋಚಿಸಿಯೇ ಆ ಭಗವಂತನು, ತನ್ನ ಅಂತರಂಗಭಕ್ತರಿಗೆ ಇಂತಹ ಭೋಗಸಾಮಗ್ರಿಯನ್ನು ಕೊಡಲಾರನು. ಇದರಿಂದ ಆ ಕೃಷ್ಣನಿಗೆ ಪ್ರೀತಿಯಿಲ್ಲವೆಂದೇ ಭಾವಿಸಬೇಕಾಗಿರುವುದು. ಆ ಭಗವಂತನಿಗೆ ನನ್ನಲ್ಲಿ ಈ ಅಭಿಪ್ರಾಯವು ಬಿಟ್ಟು ಹೋಗುವಂತೆ, ಅವನಲ್ಲಿ ನನಗೆ ನಿರಂತರವಾದ ಭಕ್ತಿಯುಂಟಾಗಲಿ" ಎಂದು ಆ ಕುಚೇಲನು, ಮನಸ್ಸಿನಲ್ಲಿ ನಿಶ್ಚಯಿಸಿಕೊಂಡು, ಕೃಷ್ಣಾನುಗ್ರಹದಿಂದ ತನಗೆ ಲಭಿಸಿದ ಭೋಗಾನುಭವದಲ್ಲಿ ಅಷ್ಟಾಗಿ ಆಸೆಯನ್ನು ತೋರಿಸದೆ ಆತನಲ್ಲಿ ಭಕ್ತಿಯಾಂದನ್ನೇ ಮುಖ್ಯವಾಗಿಟ್ಟುಕೊಂಡು, ತನ್ನ ಪತ್ನೀಪುತ್ರರೊಡನೆ ಸುಖವಾಗಿರುತ್ತಿದ್ದನು. ಓ ಪರೀಕ್ಷಿದ್ರಾಜಾ! ಪರಾತ್ಪರನೆನಿಸಿಕೊಂಡ ಶ್ರೀ ಕೃಷ್ಣನು, ಆ ದರಿದ್ರ ಬ್ರಾಹ್ಮಣನನ್ನು ತನಗೆ ಸಮಾನವಾಗಿ ಭಾವಿಸಿ, ಅಷ್ಟೊಂದುಗೌರವವನ್ನು ತೋರಿಸಿದುದೇನೂ ವಿಶೇಷವೆಂದು ತಿಳಿಯಬೇಡ! ತಾನು ಬ್ರಹ್ಮಾದಿದೇವತೆಗಳಿಗೂ ದೇವನಾಗಿ, ಯಜ್ಞಪತಿಯೆನಿಸಿಕೊಂಡಿದ್ದರೂ, ಆ ಕೃಷ್ಣನು

ಬ್ರಾಹ್ಮಣರೇ ತನಗೆ ದೈವವೆಂದೂ, ಅವರೇ ತನಗೆ ಪ್ರಭುಗಳೆಂದೂ, ಆ ಬ್ರಾಹ್ಮಣರಿಗಿಂತಲೂ ತನಗೆ ಮೇಲಾದ ಗುರುವಿಲ್ಲವೆಂದೂ ಛಾಪಿಸುವನು. ಆ ಭಗವಂತನು ಯಾರಿಗೂ ದುರ್ಜಯನಾಗಿರಲಾರ. ತನ್ನ ಭಕ್ತರಿಂದ ಜಯಿಸಲ್ಪಟ್ಟಂತೆ ಅವರಿಗೆ ವಶನಾಗುವನು. ಅಂತಹ ಭಗವಂತನಿಗೆ ಅಬಾಲ್ಯಸ್ನೇಹಿತನಾದ ಕುಚೇಲನು, ಕೃಷ್ಣಾನುಗ್ರಹದಿಂದ ತನಗೆ ಬಂದ ಭಾಗ್ಯವನ್ನನುಭವಿಸುವ ಕಾಲದಲ್ಲಿಯೂ, ಆ ಪರಮಾತ್ಮನ ನಿರಂತರಧ್ಯಾನದಿಂದಲೂ, ಅದಕ್ಕೆ ಅಂಗಭೂತವಾಗಿ ನಡೆಸಿದ ಯಜ್ಞಾದಿಕರ್ಮಗಳಿಂದಲೂ, ತನ್ನ ಸಂಸಾರಬಂಧವನ್ನು ನೀಗಿ, ಮುಕ್ತರಿಗೆ ಲಭಿಸತಕ್ಕ ಪರಮಪದವನ್ನು ಹೊಂದಿದನು. ಓ ಪರೀಕ್ಷಿದ್ರಾಜಾ! ಬ್ರಾಹ್ಮಣಪ್ರಿಯನಾದ ಶ್ರೀಕೃಷ್ಣನ ಈ ಚರಿತ್ರವನ್ನು ಕೇಳಿ, ಇದರಮೂಲಕವಾಗಿ ಆ ಭಗವಂತನಲ್ಲಿ ಭಕ್ತಿಯನ್ನು ಸಾಧಿಸಿದವರೆಲ್ಲರೂ, ಆ ಕುಚೇಲನಂತೆಯೇ ಕರ್ಮಬಂಧವನ್ನು ನೀಗಿ ಮುಕ್ತಿಯನ್ನು ಹೊಂದುವರು.

ಇದು ಎಂಭತ್ತೊಂದನೆಯ ಅಧ್ಯಾಯವು.

❖ { ಒಮ್ಮೆ ಸೂರ್ಯಗ್ರಹಣಕಾಲದಲ್ಲಿ ಕೃಷ್ಣಾದಿಗಳು ಕುರುಕ್ಷೇತ್ರಕ್ಕೆ ಹೋದುದು. } ❖

ಓ ಪರೀಕ್ಷಿದ್ರಾಜಾ! ಕೇಳು! ಕೃಷ್ಣ ಬಲರಾಮರಿಬ್ಬರೂ ದ್ವಾರಕೆಯಲ್ಲಿ ಸುಖದಿಂದಿರುವಾಗ, ಒಮ್ಮೆ ಕಲ್ಪಾಂತದಲ್ಲಿ ಹೇಗೆೋಹಾಗೆ ಭಯಂಕರವಾದ ಒಂದು ಸೂರ್ಯಗ್ರಹಣವು ಸಂಭವಿಸಿತು. ಜೋತಿಷ್ಯರಿಂದ ನೋದಲೇ ನಿರ್ಣಯಿಸಲ್ಪಟ್ಟಿದ್ದ ಈ ಕಾಲದಲ್ಲಿ, ದ್ವಾರಕಾವಾಸಿಗಳಾದ ಶಿಷ್ಪರೆಲ್ಲರೂ, ಗ್ರಹಣಕಾಲದಲ್ಲಿ ನಡೆಸತಕ್ಕ ಕರ್ಮಗಳನ್ನು ನಡೆಸುವುದಕ್ಕಾಗಿ, ಕುರುಕ್ಷೇತ್ರದಲ್ಲಿರುವ ಸ್ಯಮಂತಪಂಚಕವೆಂಬ ಸ್ಥಳಕ್ಕೆ ಹೋದರು. ಆ ಸ್ಯಮಂತಪಂಚಕದ ವೃತ್ತಾಂತವನ್ನು ನೀನೂ ಕೇಳಿರಬಹುದಷ್ಟೆ. ಹಿಂದೊಮ್ಮೆ ಶಸ್ತ್ರಧಾರಿಗಳಲ್ಲಿ ಮೇಲೆನಿಸಿಕೊಂಡ ಪರಶುರಾಮನು, ಯಾವನೋ ಒಬ್ಬ ಕ್ಷತ್ರಿಯನು ತನ್ನ ತಂದೆಯಾದ ಜಮದಗ್ನಿಯನ್ನು ಕೊಂದನೆಂಬ ಕೋಪಕ್ಕಾಗಿ. ಭೂಮಿಯಲ್ಲಿ ಕ್ಷತ್ರಿಯರ ಹುಟ್ಟೇ ಇಲ್ಲದಂತೆ ಮಾಡುವುದಾಗಿ ಸಂಕಲ್ಪಿಸಿ, ಅದರಂತೆ ಕಂಡಕಂಡ ಕ್ಷತ್ರಿಯರನ್ನು ಕೊಲ್ಲುತ್ತ, ಅವರ ರಕ್ತಪ್ರವಾಹದಿಂದ ಐದುಮಡುಗಳನ್ನು ತುಂಬಿಟ್ಟನು.

ಆದನ್ನೇ ಸ್ಯಮಂತ ಪಂಚಕವೆಂದು ಹೇಳುವರು. ಆ ಪರಶುರಾಮನು ಭಗವಂತನ ಅಂಶಾವತಾರವಾದುದರಿಂದ, ಅವನಿಗೆ ಪುಣ್ಯಪಾಪಕರ್ಮಗಳ ಸಂಬಂಧವಿಲ್ಲದಿದ್ದರೂ, ಲೋಕಕ್ಕೆ ಶಿಷ್ಟಾಚಾರವನ್ನು ತಿಳಿಸುವುದಕ್ಕಾಗಿಯೂ, ಸಾಮಾನ್ಯ ಜನಗಳಿಗೆ ಪಾಪನಿವೃತ್ತಿಯ ಮಾರ್ಗವನ್ನು ತಿಳಿಸುವುದಕ್ಕಾಗಿಯೂ, ತಾನು ಕ್ಷತ್ರಿಯರನ್ನು ಕೊಂದ ಪಾಪಕ್ಕೆ ಪ್ರಾಯಶ್ಚಿತ್ತರೂಪವಾಗಿ ಅಲ್ಲಿ ಒಂದಾನೊಂದು ಯಾಗವನ್ನೂ ಮಾಡಿದನು. ಅದು ಲೋಕದಲ್ಲಿ ಪ್ರಸಿದ್ಧವಾದ ಪುಣ್ಯಕ್ಷೇತ್ರವೆನಿಸಿಕೊಂಡುದರಿಂದ, ಭರತವರ್ಷದ ಪ್ರಜೆಗಳೆಲ್ಲರೂ ತೀರ್ಥಯಾತ್ರೆಗಾಗಿ ಅಲ್ಲಿಗೆ ಹೋಗುವುದುಂಟು. ಆ ಸಂಪ್ರದಾಯವನ್ನು ನುಸರಿಸಿಯೇ ಈಗಿನ ಗ್ರಹಣಕಾಲದಲ್ಲಿ, ಅನೇಕವೃಷ್ಟಿಗಳೊಡನೆ ಆ ಕ್ರೂರನೂ, ವಸುದೇವನೂ, ಅಹುಕನೂ, ಗದ, ಪ್ರದ್ಯುಮ್ನ, ಸಾಂಬ, ಸುಚಂದ್ರ, ಶುಕ, ಸಾರಣ, ಮುಂತಾದ ಅನೇಕಯಾದವರೂ, ತಮ್ಮ ಪಾಪಪರಿಹಾರಾರ್ಥವಾಗಿ ಗ್ರಹಣಸ್ನಾನವನ್ನು ಮಾಡಬೇಕೆಂದು ಆ ಕ್ಷೇತ್ರಕ್ಕೆ ಹೋದರು. ಯಾದವಸೇನಾಪತಿಯಾದ ಅನಿರುದ್ಧನೂ, ಕೃತವರ್ಮನೂ, ಇವರಿಬ್ಬರೂಮಾತ್ರ, ಪಟ್ಟಣದ ಕಾನಲಿಗಾಗಿ ದ್ವಾರಕೆಯಲ್ಲಿಯೇ ನಿಂತುಬಿಟ್ಟರು. ಆತ್ತಲಾಗಿ ತೀರ್ಥಯಾತ್ರೆಗಾಗಿ ಹೊರಟವರೆಲ್ಲರೂ, ತನ್ನೊಡನೆ ದೇವಭವನಗಳಂತಿರುವ ರಥಗಳನ್ನೂ, ಅಲೆಗಳಂತಿರುವ ಕುದುರೆಗಳನ್ನೂ, ಮೇಘಗಳಂತಿರುವ ಅನೆಗಳನ್ನೂ, ವಿದ್ಯಾಧರರಂತೆ ಕಾಂತಿವಿಶಿಷ್ಟರಾದ ಕಾಲಾಳುಗಳನ್ನೂ ಕರೆದುಕೊಂಡು, ಸುವರ್ಣಹಾರಗಳು, ದಿವ್ಯವಸ್ತ್ರಗಳು, ಗಂಧಪುಷ್ಪಗಳು, ಮೊದಲಾದ ಅಲಂಕಾರಸಾಮಗ್ರಿಗಳನ್ನೂ ಸಿದ್ಧಪಡಿಸಿಕೊಂಡು, ತಮ್ಮ ತಮ್ಮ ಪತ್ನಿಯರೊಡನೆ ಬರುವಾಗ ಸಾಕ್ಷಾದ್ವಿವೃಪುರುಷರಂತೆ ತೋರುತ್ತಿದ್ದರು. ಇವರೆಲ್ಲರೂ ಆ ತೀರ್ಥದಲ್ಲಿ ಸ್ನಾನಮಾಡಿ, ನಿಯಮದಿಂದ ಉಪವಾಸವಿದ್ದು, ಬ್ರಾಹ್ಮಣರಿಗೆ ವಸ್ತ್ರಭೂಷಣಾದಿಗಳನ್ನೂ, ಧೇನುಗಳನ್ನೂ ದಾನಮಾಡಿದರು. ಈ ಕರ್ಮಗಳು ಮುಗಿದಮೇಲೆ, ತಿರುಗಿ ಅವರೆಲ್ಲರೂ ಪರಶುರಾಮನಿಂದ ನಿರ್ಮಿತವಾದ ಆ ಕೊಳಗಳಲ್ಲಿ ಗ್ರಹಣವು ಬಿಟ್ಟಮೇಲೆ ಶಾಸ್ತ್ರೋಕ್ತವಾಗಿ ಮಾಡಬೇಕಾದ ಶುದ್ಧಮಂಡಲದರ್ಶನಸ್ನಾನವನ್ನು ಮಾಡಿ, ತಿರುಗಿ ಬ್ರಾಹ್ಮಣರನ್ನು ಕರೆಸಿ, ಶ್ರೀಕೃಷ್ಣನಲ್ಲಿ ತಮಗೆ ನಿರಂತರವಾದ ಭಕ್ತಿಯುಂಟಾಗುವಂತೆ ಅನುಗ್ರಹವನ್ನು ಪಡೆಯುವುದಕ್ಕಾಗಿ, ಅವರಿಗೆ ಸುವರ್ಣದಾನವನ್ನು ಮಾಡಿ ನಮಸ್ಕರಿಸಿದರು. ಆ ಮೇಲೆ ಅವರೆಲ್ಲರೂ ಶ್ರೀಕೃಷ್ಣನೇ ದೈವವೆಂದು ನಂಬಿದ ಆ ಬ್ರಾಹ್ಮಣರ ಅನುಮತಿಯನ್ನು ಪಡೆದು, ಭೋಜನವನ್ನು ಮಾಡಿ, ಅಲ್ಲಲ್ಲಿ ಮರದ ನೆರಳಿನಲ್ಲಿ ಸುಖವಾಗಿ ಕುಳಿತುಕೊಂಡರು. ಗ್ರಹಣಸ್ನಾನಕ್ಕಾಗಿ



ಅಲ್ಲಿಗೆ ಬಂದಿದ್ದ ತಮ್ಮ ಬಂಧುಮಿತ್ರರನ್ನೇಕರನ್ನೂ, ಬೇರೆಬೇರೆ ದೇಶದ ರಾಜರನ್ನೂ ನೋಡಿ ಅವರೊಡನೆ ಕುಶಲಪ್ರಶ್ನೆ ಮಾಡುತ್ತಿದ್ದರು. ಮತ್ಸ್ಯ, ಉಶೀನರ, ಕೋಸಲ, ವಿದರ್ಭ, ಕುರು, ಸೃಂಜಯ, ಕಾಂಭೋಜ, ಕೇಕಯ, ಮದ್ರ, ಆರಟ್ಟಿ, ಕೇರಳ, ಮುಂತಾದ ದೇಶಾಧಿಪತಿಗಳೆಲ್ಲರೂ ಅಲ್ಲಿ ನೆರೆದಿದ್ದರು. ಇನ್ನೂ ಅಲ್ಲಿ ಯಾದವಪಕ್ಷದವರಾದ ಅನೇಕರಾಜರೂ, ಅವರಿಗೆ ಪ್ರತಿಪಕ್ಷದವರೂ ಬಂದು ಸೇರಿದ್ದರು. ಯಾದವರಲ್ಲಿ ವಿಶೇಷಪ್ರೀತಿಯುಳ್ಳ ನಂದಾದಿಗೋಪಾಲಕರೂ, ಗೋಪಸ್ತ್ರೀಯರೂ ಬಂದು ಸೇರಿದರು. ಹೀಗೆ ಅಲ್ಲಿ ನೆರೆದಿದ್ದ ವರೆಲ್ಲರೂ, ಬಹುಕಾಲದಿಂದ ಕಾಣದಿದ್ದ ತಮ್ಮ ಇಷ್ಟಮಿತ್ರರನ್ನು ನೋಡತಕ್ಕ ಸಂಭವವುಂಟಾದುದರಿಂದ, ಪರಮಸಂತೋಷಭರಿತರಾಗಿ ಒಬ್ಬರಿಗೊಬ್ಬರು ಗಾಢಾಲಿಂಗನವನ್ನು ಮಾಡಿಕೊಂಡರು. ಒಬ್ಬೊಬ್ಬರ ಮುಖದಲ್ಲಿಯೂ ಉಲ್ಲಾಸವು ತುಳುಕುತ್ತಿತ್ತು. ಒಬ್ಬೊಬ್ಬರೂ ಕಣ್ಣುಗಳಲ್ಲಿ ಆನಂದಬಾಷ್ಪವನ್ನು ಬಿಡುತ್ತಿದ್ದರು. ಒಬ್ಬೊಬ್ಬರಿಗೂ ದೇಹದಲ್ಲಿ ರೋಮಾಂಚವುಂಟಾಯಿತು. ಗದ್ದದ ಸ್ವರದಿಂದ ಪರಸ್ಪರಕುಶಲ ಪ್ರಶ್ನೆವನ್ನು ಮಾಡುವುದಕ್ಕೂ ಮಾತು ಹೊರಡದಂತಾಯಿತು. ಎಲ್ಲರೂ ಸಂತೋಷಸಾಗರದಲ್ಲಿ ಮುಳುಗಿದಂತಿದ್ದರು. ಹಾಗೆಯೇ ಅಲ್ಲಿಗೆ ಬಂದಿದ್ದ ಸ್ತ್ರೀಯರೂ ಕೂಡ ಒಬ್ಬರಿಗೊಬ್ಬರು ಮುಖದಲ್ಲಿ ಮುಗುಳ್ಳಗೆಯಿಂದಲೂ, ಪ್ರೀತಿಪೂರ್ವಕ ಕಟಾಕ್ಷವೀಕ್ಷಣದಿಂದಲೂ, ಆನಂದಬಾಷ್ಪದಿಂದಲೂ ಅನ್ಯೋನ್ಯ ಪ್ರೇಮವನ್ನು ತೋರಿಸುತ್ತ, ಒಬ್ಬರನ್ನೊಬ್ಬರು ಕೈನೀಡಿ ಆಲಿಂಗಿಸಿಕೊಂಡರು. ಆಮೇಲೆ ಆ ಸ್ತ್ರೀವುರುಸರೆಲ್ಲರೂ, ಅಲ್ಲಿ ಬಂದಿದ್ದ ಗುರುಹಿರಿಯರಿಗೆ ನಮಸ್ಕರಿಸಿ, ತಮಗಿಂತಲೂ ಕಿರಿಯವರಾಗಿ ತಮಗೆ ನಮಸ್ಕಾರಮಾಡಿದವರನ್ನು ಪ್ರೇಮದಿಂದ ಮನ್ನಿಸಿ, ಅವರ ಕುಶಲ ಪ್ರಶ್ನೆವನ್ನು ಕೇಳುತ್ತ, ಕೊನೆಗೆ ಎಲ್ಲರೂ ಗುಂಪಾಗಿ ಕುಳಿತು ವಿನೋದದಿಂದ ಮಾತಾಡುತ್ತಿದ್ದರು. ಹಾಗೆಯೇ ಅಲ್ಲಿ ಸ್ನಾನಕ್ಕಾಗಿ ಬಂದ ಕುಂತೀದೇವಿಯೂಕೂಡ, ತನ್ನ ಸಹೋದರರನ್ನೂ, ಸಹೋದರಿಯರನ್ನೂ ಅವರವರ ಮಕ್ಕಳನ್ನೂ, ಸಹೋದರಪತ್ನಿಯರನ್ನೂ, ಶ್ರೀಕೃಷ್ಣನನ್ನೂ ಕಂಡು ಮಾತಾಡಿಸುತ್ತ, ತಾನು ಹಿಂದೆ ಅನುಭವಿಸಿದ ದುಃಖವನ್ನೇ ತಿಳಿಯದಂತೆ ಸಂತೋಷದಿಂದಿದ್ದಳು. ಆಮೇಲೆ ಆಕೆಯು ಅಣ್ಣನಾದ ವಸುದೇವನನ್ನು ನೋಡಿ 'ಅಣ್ಣಾ! ಲೋಕದಲ್ಲಿ ನನ್ನ ಜನ್ಮವು ನಿರರ್ಥಕವು. ನಾನು ಹುಟ್ಟಿ ಒಂದು ಸುಖವನ್ನಾದರೂ ಅನುಭವಿಸಲಿಲ್ಲ. ನನ್ನ ಇಷ್ಟವೊಂದಾದರೂ ಕೈಗೂಡಲಿಲ್ಲ! ನಾನು ಕಷ್ಟದಲ್ಲಿದ್ದಾಗ ಬೇರೊಬ್ಬರು ನನ್ನ ಮಾತನ್ನಾದರೂ ಮನಸ್ಸಿಗೆ ತಂದು ಕೊಳ್ಳುತ್ತಿರಲಿಲ್ಲ! ನನಗೆ ಮಾತ್ರವೇನು? ದೈವವು ಯಾರಿಗೆ ಪ್ರತಿಕೂಲವೋ,

ಅಂತವರನ್ನು ಸ್ನೇಹಿತರಾಗಲಿ, ಬಂಧುಗಳಾಗಲಿ, ಅಣ್ಣತಮ್ಮಂದಿರಾಗಲಿ, ತಾಯಿ ತಂದೆಗಳಾಗಲಿ ಲಕ್ಷ್ಯಮಾಡುವುರಿಲ್ಲ” ಎಂದಳು. ಆಗ ವಸುದೇವನು, ಕುಂತಿಯನ್ನು ಕುರಿತು “ಅಮ್ಮಾ! ಮನುಷ್ಯರೆಲ್ಲರೂ ಈಶ್ವರನ ಆಜ್ಞಾಧೀನರಾಗಿ ನಡೆಯತಕ್ಕವರಲ್ಲವೆ? ಹೀಗಿರಲಿವಾಗ ನಮ್ಮಲ್ಲಿ ನೀನು ಆಸಮಾಧಾನಪಡಬಾರದು. ಏಕೆಂದರೆ, ಈಶ್ವರನು ಜನರನ್ನು ತನ್ನ ವಶಾನುವರ್ತಿಗಳನ್ನಾಗಿ ಮಾಡಿಕೊಂಡು ತನಗೆ ಇಷ್ಟಬಂದ ರೀತಿಯಲ್ಲಿ ಅವರಿಂದ ಕೆಲಸವನ್ನು ಮಾಡಿಸುವನು. ಆದುದರಿಂದ ಯಾವ ಮನುಷ್ಯನೇ ಆಗಲಿ ತನ್ನ ಇಷ್ಟದಂತೆ ನಡೆಯಲಾರನು. ನಾವೂ ಕಂಸನ ಭಯದಿಂದ ದಿಕ್ಕುದಿಕ್ಕಿಗೆ ಪಲಾಯನಮಾಡಿದ್ದೆವಲ್ಲವೆ? ಓ ತಂಗೇ! ದೈವಾನುಗ್ರಹದಿಂದ ಈಗಲ್ಲವೇ ನಾವೂ ಇಲ್ಲಿಗೆ ಬಂದು ಕುರ್ಮಸ್ಥಿತಿಯಲ್ಲಿರುವೆವು.” ಎಂದನು. ಓ ಪರೀಕ್ಷಿವ್ರಾಜಾ! ಹೀಗೆಯೇ ಒಬ್ಬರಿಗೊಬ್ಬರು ತಮ್ಮ ಯೋಗಕ್ಷೇಮವನ್ನು ಹೇಳಿಕೊಳ್ಳುತ್ತಿರುವಾಗ, ಕೃಷ್ಣನೂ ಕೂಡ, ಉಗ್ರಸೇನನೇ ಮೊದಲಾದ ರಾಜರೆಲ್ಲರನ್ನೂ ನೋಡಿ, ಅವರ ಸುಖದುಃಖಗಳನ್ನು ವಿಚಾರಿಸುತ್ತಿದ್ದನು. ಅವರೂ ಶ್ರೀಕೃಷ್ಣದರ್ಶನದಿಂದ ಪರಮಾನಂದಭರಿತರಾಗಿದ್ದರು. ಅಲ್ಲಿ ಯಾತೇಗಾಗಿ ಬಂದಿದ್ದ ಭೀಷ್ಮ, ದ್ರೋಣ, ಧೃತರಾಷ್ಟ್ರ, ಗಾಂಧಾರಿ, ಅವಳ ಮಕ್ಕಳಾದ ದುರೈಯೋಧನಾದಿಗಳು, ಅವರ ಪತ್ನಿಯರು, ಪಾಂಡವರು, ಕುಂತಿ, ಸಂಜಯ, ವಿದುರ, ಕೃಪ, ಕುಂತಿಭೋಜ, ವಿರಾಟ, ಭೀಷ್ಮಕ, ನಗ್ನಜಿತ್ತು, ಪುರುಜಿತ್ತು, ದ್ರುಪದ, ಶಲ್ಯ, ಧೃಷ್ಟಕೇತು, ಕಾಶಿರಾಜ, ದಮಘೋಷ, ವಿಶಾಲಾಕ್ಷ, ಮೈಥಿಲ, ಮದ್ರ, ಕೇಕಯ, ಯುಧಾಮನ್ಯು, ಸುಶರ್ಮ, ಬಾಹ್ಲೀಕ, ಮೊದಲಾದ ರಾಜರು, ತಮ್ಮ ಪತ್ನೀಪುತ್ರಾದಿಗಳೊಡನೆ ಬಂದು, ಲಕ್ಷ್ಮಿಗೆ ನಿವಾಸಭೂತವಾದ ಶ್ರೀಕೃಷ್ಣನ ದಿವ್ಯಮೂರ್ತಿಯನ್ನು ದರ್ಶನಮಾಡಿ, ಆನಂದಾಶ್ಚರ್ಯಗಳಲ್ಲಿ ಮಗ್ನರಾಗಿದ್ದರು. ಇನ್ನೂ ಕೆಲವು ರಾಜರು, ಧರ್ಮರಾಜನ ಮೂಲಕವಾಗಿ ಶ್ರೀಕೃಷ್ಣನ ದರ್ಶನವನ್ನು ಮಾಡಿ ಆನಂದಿತರಾದರು. ಆಗ ಬಲರಾಮಕೃಷ್ಣರಿಬ್ಬರೂ ತನ್ನನ್ನು ನೋಡುವುದಕ್ಕಾಗಿ ಬಂದ ರಾಜರೆಲ್ಲರನ್ನೂ ಯಥೋಚಿತವಾಗಿ ಗೌರವಿಸಿದರು. ಆಗ ಆ ರಾಜರೆಲ್ಲರೂ ಶ್ರೀಕೃಷ್ಣನ ಆಶ್ರಯದಲ್ಲಿರುವ ವೃಷ್ಟಿಗಳನ್ನು ನೋಡಿ, ಅವರ ಭಾಗ್ಯವನ್ನು ಕೊಂಡಾಡುತ್ತ ಹೀಗೆಂದು ಹೇಳುವರು. “ಓ ಭೋಜಪತೀ! ಉಗ್ರಸೇನಾ! ಈ ಮನುಷ್ಯಲೋಕದಲ್ಲಿ ನಿಮ್ಮ ಜನ್ಮವೇ ಸಾರ್ಥಕವು! ಏಕೆಂದರೆ, ಮಹಾಯೋಗಿಗಳಿಗೂ ಗೋಚರನಲ್ಲದ ಶ್ರೀಕೃಷ್ಣನು, ಯಾವಾಗಲೂ ನಿಮ್ಮ ಕಣ್ಣಿಮುಂದೆ ನಿಂತಿರುವನು. ವೇದಾಂತಗೋಚರವಾದ ಯಾವನ ಕೀರ್ತಿಯೂ, ಯಾವನ ಪಾದತೀರ್ಥವಾದ ಗಂಗಾನದಿಯೂ, ಯಾವನ ವಾಕ್ಯರೂಪಗಳಾದ ಕಾವ್ಯ

పురాణాదిగళూ, శాసనరూపవద వేదవూ, ఈ జగత్తీల్లవన్నూ పావన మాడుత్తిరువువో, ఈ భూమిగే దుష్కాలబలదింద తన్న సకజవద మఱి మేయు కేట్టుఱ్ఱోగిద్దరూ, యావన పాదస్పర్శబలదింద తిరుగిఅదు తన్న మఱత్వనన్ను ఱ్ఱోంది, ననుగే సర్వాభిష్టగళన్నూ కేడుత్తిరువుదో, అంతఱ పరమాత్మనాద శ్రీకృష్ణనోడనే నినుగే నిత్యసఱవస విరువుదల్లవే? మత్తు ఆ శ్రీకృష్ణన దర్శనదిందలూ, ఆతన అంగస్పర్శదిందలూ, ఆగాగ ఆతనోడనే సంభాషణదిందలూ, ఆగాగ ఆవనన్ను ఱంఱాలిసువుదరిందలూ, ఆవనోడనే శయనాసనభోజనాదిగళిందలూ, వివాఱసంబంధదిందలూ నివు ధన్యరాగరువిరి? ఆష్టేకే? ఆ భగవంతును సాక్షాత్తాగి నిమ్మ మనే యల్లియే ఆవతరిసిరతక్కువను. నివు ప్రవృత్తిమాగదల్లి వర్తిసుత్తిద్దరూ, ఆ భగవంతున సంబంధదింద స్వగఱపవగళల్లియూ నినుగే ఆసేయుంటా గదు. ఈ విధవద నిమ్మ జన్మవల్లవే లోకదల్లి లుత్తమజన్మవేనిసు వుదు” ఎందు సోఱత్రమాడుతిద్దరు. ఓ పరిక్షిద్ద్రాజా! యాదవ రేల్లరూ కృష్ణనోడనే కురుక్షేత్రక్కు ఱ్ఱోగిరువ సంగతియన్ను తిళిదే నంద గోఱపనూ, అవరన్ను నోఱువుదక్కాగి తన్న కడేయ కేలవు గోఱపాల కరన్ను కరేదుకేండు, అల్లిగే ఱ్ఱోరటుబందిద్దను. ఆగ వృష్టిగళేల్లరూ బఱుకాలదింద కాణదిద్ద ఆ నందనన్ను కంఱోడనే, ఱ్ఱోగిద్ద ప్రాణ వన్ను తిరుగి పడేదష్ట సంతోషదింద, ఇదిరేద్దు బదు, ఆతనన్నాలింగిసి కేంఱరు. వసుదేవనూకూడ పరమప్రేమదింద అవరేల్లరన్నూ ఆలింగిసి కేంఱను. అల్లి బలరామకృష్ణరన్ను కంఱోడనే, నందనిగే ఱిందే కంస నింద అవరిగుంటాద కష్టగళూ, అవరన్ను గోఱకులదల్లి బఱ్ఱిట్టిద్దుదూ, ఇవే వోదలాద పుర్వవృత్తాంతగళేల్లవూ నేనఱిగే బందువు. రామకృష్ణ రిబ్బరూ ముందే బదు, తందేతాయిగళిగే నమస్కరిసి అవరన్నాలింగిసి కేంఱరు. తందేతాయిగళన్ను నోఱిదిద సంతోషదింద అవర కణ్ణుగళల్లి ఆనందబాష్టవు లుక్కిబరుతిత్తు. గద్గదస్కరదింద స్పష్టవాగి మాతాడ లారదే, సుమ్మనే ఆనందపరవశరాగి నింతిద్దరు. ఆగ నందయశోఱేయ రిబ్బరూ, ఆ మక్కళన్ను కరేదు, తోఱేయమేలే కుళిరిసికేండు, ఆ ఆనందదింద ఱిందిన దుఱిబవన్నే లా ముకేతరు. ఈ సమయక్కు సరియాగ, రోఱిఱిదేదేవకీయరూకూడ, ఆ యశోఱేయన్ను ప్రేమదిందాలింగిసి,

ಹಿಂದೆ ಅವಳು ತಮಗೆ ಮಾಡಿದ ಉಪಕಾರವನ್ನು ಸ್ಮರಿಸಿಕೊಂಡು ಪ್ರೇಮ ಬಾಷ್ಪವನ್ನು ಸುರಿಸುತ್ತ, ಗದ್ಗದಸ್ವರದಿಂದ ಹೀಗೆಂದು ಹೇಳುವರು. “ಓ ವ್ರಜೇಶ್ವರಿ! ನೀನೂ, ನಿನ್ನ ಶತಿಯಾದ ನಂದಗೋಪನೂ, ನಮ್ಮಲ್ಲಿ ತೋರಿಸಿದ ಪ್ರೇಮವನ್ನು ಎಂದಿಗಿತಾನೇ ಮರೆಯುವೆವು! ಆ ವಿಧವಾದ ಉಪಕಾರವನ್ನು ಈ ದೇಹವಿರುವವರೆಗೂ ಮರೆಯಲಾರೆವು! ನಿನ್ನಿಂದ ನಾವು ಪಡೆದ ಉಪಕಾರಕ್ಕೆ, ನಿಮಗೆ ಮಹೇಂದ್ರನ ಐಶ್ವರ್ಯವನ್ನು ಕೊಟ್ಟರೂ ಸಾಟಿಯಾಗಲಾರದು. ಈ ಮಕ್ಕಳಿಬ್ಬರೂ ತಮಗೆ ಹೆತ್ತ ತಾಯಿ-ತಂದೆಗಳಾರೆಂಬುದನ್ನೇ ತಿಳಿಯಲಾರದಷ್ಟು ಶೈಶವ ವಸ್ಥೆಯಲ್ಲಿದ್ದಾಗ, ನಿಮ್ಮ ಕೈಯಲ್ಲಿಬಿದ್ದು, ಸರ್ವವಿಧದಿಂದಲೂ ನಿಮ್ಮಿಂದ ಪ್ರೇಮಿಸಲ್ಪಟ್ಟಿರುತ್ತೀರಿ. ಅವರಿಗೆ ನಾನುಕರಣಾದಿಸಂಸ್ಕಾರಗಳೂ ನಿಮ್ಮಿಂದಲೇ ನಡೆದುವು. ಇವರು ಇಷ್ಟಪುರೋವೃದ್ಧಿಗೆ ಬಂದುದೂ ನಿಮ್ಮಿಂದಲೇ! ರೆವೆ ಗಳು ಕಣ್ಣನ್ನು ಹೇಗೋಹಾಗೆ, ನೀವಿಬ್ಬರೂ ಇವರನ್ನು ಎಷ್ಟೋಜಾಗರೂಕತೆಯಿಂದ ಕಾಪಾಡುತ್ತಬಂದಿರಿ! ಇವರಿಬ್ಬರೂ ನಿಮ್ಮಿಂದರಕ್ಷಿತರಾಗಿ ಯಾವ ಭಯವನ್ನೂ ಕಾಣದೆ ನಿಮ್ಮ ಮನೆಯಲ್ಲಿಬೆಳೆದು ಮುಂದಕ್ಕೆ ಬಂದರು. ಆದರೆ ಈ ವಿಷಯದಲ್ಲಿ ನಾವು ನಿಮ್ಮನ್ನು ಹೊಸದಾಗಿ ಸ್ತೋತ್ರಮಾಡಬೇಕಾದುದೇನೂ ಇಲ್ಲ. ನಿಮ್ಮಂತಹ ಸಾತ್ವಿಕ ಸ್ವಭಾವವುಳ್ಳವರಿಗೆ, ತನ್ನವರೆಂದೂ ಇತರರೆಂದೂ ಭೇದಬುದ್ಧಿಯಿಲ್ಲದಿರುವುದು ಸಹಜವೇ! ಆದುದರಿಂದ, ಕಂಡವರ ಮಕ್ಕಳನ್ನು ತಮ್ಮ ಮಕ್ಕಳಂತೆಯೇ ನೋಡುತ್ತಿದ್ದುದು, ನಿಮ್ಮ ವಿಷಯದಲ್ಲಿ ಏನೂ ವಿಶೇಷವಲ್ಲ.” ಎಂದರು. ಓ ಪರೀಕ್ಷಿದ್ರಾಜಾ! ಹೀಗೆಯೇ ನಂದನೊಡನೆ ಬಂದಿದ್ದ ಗೋಪಿಯರೂಕೂಡ ತಮಗೆ ಬಹು ಕಾಲದಿಂದ ಕಾಣಿಸದಿದ್ದ ಕೃಷ್ಣನನ್ನು ನಟ್ಟ ದೃಷ್ಟಿಯಿಂದ ನೋಡುತ್ತ, ಆ ಕೃಷ್ಣ ದರ್ಶನಕ್ಕೆ ಆಗಾಗ ವಿಘಾತವನ್ನುಂಟುಮಾಡುವ ತಮ್ಮ ಎವೆಯಾಟವನ್ನು ನಿಂದಿಸುತ್ತ, ನೇತ್ರರಂಧ್ರಗಳ ಮೂಲಕವಾಗಿ ಆತನ ಮೂರ್ತಿಯನ್ನು ಹೃದಯದಲ್ಲಿಟ್ಟುಕೊಂಡು, ಮನಸ್ಸಿನಿಂದಲೇ ಆಲಿಂಗಿಸಿಕೊಂಡರು. ಆತನ ಸಂತಕಥ್ಯಾನದಿಂದ, ಯೋಗಿಗಳಿಗೂ ದುರ್ಲಭವಾದ ತನ್ನಯತ್ನವನ್ನು ಹೊಂದಿದಂತಾದರು. ಹೀಗೆ ಗೋಪಿಯರು ತನ್ನನ್ನೇ ಏಕಾಗ್ರಮನಸ್ಸಿನಿಂದ ಧ್ಯಾನಿಸುತ್ತಿರುವುದನ್ನು ನೋಡಿ ಕೃಷ್ಣನು, ಅವರಲ್ಲಿ ಒಬ್ಬೊಬ್ಬರೊಡನೆಯೂ ಏಕಾಂತವಾಗಿ ಕಲೆತು, ಕುಶಲ ಪ್ರಶ್ನೆ ಪೂರ್ವಕವಾಗಿ ಅವರನ್ನು ಪ್ರೇಮದಿಂದಾಲಿಂಗಿಸಿಕೊಂಡು, ಕೊನೆಗೆ ಅವರೆಲ್ಲರನ್ನೂ ನೋಡಿ ಮಂದಹಾಸಪೂರ್ವಕವಾಗಿ ಹೀಗೆಂದು ಹೇಳುವನು. “ಓ ಸಖೀಮಣಿಯರೆ! ನಾವು ಸಾಧುಜನಗಳ ಕಾರ್ಕುಣ್ಯವಾಗಿ ನಿಮ್ಮನ್ನು ಬಿಟ್ಟು ಹೋಗಿ ಬಹಳದಿನಗಳಾದುವು. ನೀವು ನಮ್ಮನ್ನು ಮರೆತಿಲ್ಲವಷ್ಟೆ? ಲೋಕ-

ಕಂಟಕರಾದ ಶತ್ರುಗಳನ್ನು ನಿಗ್ರಹಿಸುವುದಕ್ಕಾಗಿ ನಾವು ಅಲ್ಲಿ ನಿಂತುಬಿಡಬೇಕಾಯಿತೇ ಹೊರತು, ನಿಮ್ಮಲ್ಲಿ ಅಲಕ್ಷ್ಯಭಾವದಿಂದಲ್ಲ! ನೀವು ನಮ್ಮನ್ನು ಕೃತಘ್ನರೆಂದು ಶಂಕಿಸಬಾರದು. ಭಗವಂತನು ತನ್ನ ಇಚ್ಛಾನುಸಾರವಾಗಿ ಪ್ರಾಣಿಗಳಿಗೆ ಸಂಯೋಗವಿಯೋಗಗಳನ್ನು ಉಂಟುಮಾಡುವನು. ಆದುದರಿಂದ, ನಮ್ಮನಮ್ಮ ಕೂಡಾಟಗಳಿಗೂ, ಅಗಲಿಕೆಗೂ ಆದೈವಸಂಕಲ್ಪವೇ ಮುಖ್ಯಕಾರಣವು. ಗಾಳಿಯು ಆಕಾಶದಲ್ಲಿರುವ ಮೇಘಗಳನ್ನೂ, ಹಲ್ಲುಕಡ್ಡಿಗಳನ್ನೂ, ದೂದಿಯನ್ನೂ, ನೆಲದ ರೇಣುಗಳನ್ನೂ, ಆಗಾಗ ತನ್ನ ವೇಗದಿಂದ ಒಟ್ಟುಗೂಡಿಸಿ, ತಿರುಗಿ ಕದಲಿಸಿಬಿಡುವಂತೆಯೇ, ಸೃಷ್ಟಿಕರ್ತನಾದ ಭಗವಂತನೂಕೂಡ, ಭೂತಗಳನ್ನು ಸೇರಿಸುತ್ತಲೂ ಅಗಲಿಸುತ್ತಲೂ ಇರುವನು. ಈ ವಿಷಯದಲ್ಲಿ ನಮ್ಮ ಯತ್ನವೇನಿದೆ? ಓ ಸಖಿಯರೇ ಈ ವಿಧವಾದ ಸಂಯೋಗ ವಿಯೋಗಗಳಿಂದಂಟಾಗುವ ಸುಖದುಃಖಗಳನ್ನು ನೀಗಿಸಿ, ಮುಕ್ತಿಯನ್ನುಂಟುಮಾಡುವುದಕ್ಕೆ, ನನ್ನಲ್ಲಿ ದೃಢವಾದ ಭಕ್ತಿಯೊಂದೇ ಮುಖ್ಯಸಾಧಕವು. ದೈವಾಧೀನದಿಂದ ನಿಮಗೆ ಆ ವಿಧವಾದ ಭಕ್ತಿಯೂ ಹುಟ್ಟಿರುವುದು. ಈ ಭಕ್ತಿಯೇ ಮುಂದೆ ನಿಮಗೆ ನನ್ನೊಡನೆ ನಿರಂತರವಾದ ಸಂಬಂಧವನ್ನುಂಟುಮಾಡುವುದು. ಮುಖ್ಯವಾದ ತತ್ವವನ್ನು ತಿಳಿಸುವೆನು ಕೇಳಿರಿ! ಸಮಸ್ತಭೂತಗಳ ಆದಿಯೂ ಅಂತವೂ ನಾನೇ! ನಾನು ಎಲ್ಲಾ ಭೂತಗಳ ಒಳಗೂ, ಹೊರಗೂ ವ್ಯಾಪಿಸಿರತಕ್ಕವನು. ಪೃಥಿವಿ, ಅಪ್ಪು, ತೇಜಸ್ಸು, ವಾಯು. ಆಕಾಶವೆಂಬ ಪಂಚಭೂತಗಳೂ, ತಮ್ಮ ವಿಕಾರರೂಪವಾದ ದೇವಮನುಷ್ಯಾದಿಶರೀರಗಳಲ್ಲಿ ಒಳಗೂ, ಹೊರಗೂ ವ್ಯಾಪಿಸಿರುವಂತೆಯೇ, ನಾನೂ, ಸಮಸ್ತಪ್ರಪಂಚದ ಒಳಗೂ, ಹೊರಗೂ ವ್ಯಾಪಿಸಿರುವೆನು. ಈ ಆಕಾಶಾದಿಮಹಾಭೂತಗಳೂ ಅವುಗಳ ಕಾರ್ಯರೂಪವಾದ ಶರೀರವೂ, ಜೀವಾತ್ಮನೂ, ನನ್ನಿಂದ ವ್ಯಾಪ್ತವಾಗಿರುವುವು. ಆದುದರಿಂದ ಈ ಸಮಸ್ತಜೀತನಗಳೂ ನನ್ನ ಸ್ವರೂಪವೇ! ನಾನು ಹೀಗೆ ಸರ್ವವ್ಯಾಪಿಯಾಗಿದ್ದರೂ, ಅವುಗಳಿಗಿಂತ ಬೇರೆಯಾಗಿ, ಅವುಗಳ ದೋಷಕ್ಕೂ ಈಡಾಗದಿರುವುದರಿಂದ, ಪರನೆಂದೂ, ಅಕ್ಷರನೆಂದೂ ಹೇಳಿಸಿಕೊಳ್ಳುವೆನು” ಎಂದನು. ಓ ಪರೀಕ್ಷಿದ್ರಾಜಾ! ಹೀಗೆ ಕೃಷ್ಣನು, ಅಧ್ಯಾತ್ಮವಿದ್ಯೆಯನ್ನು ಪದೇಶಿಸಿದಮೇಲೆ, ಗೋಪಿಯರೆಲ್ಲರೂ, ಆ ಉಪದೇಶವನ್ನೇ ಹೃದ್ಯತವಾಗಿ ಮನನ ಮಾಡಿಕೊಂಡಿದ್ದರು. ಇದರಿಂದ ಅವರು ಗೂಡಿನಂತೆ ಜೀವಾತ್ಮನನ್ನು ಮುಚ್ಚಿಟ್ಟುಕೊಂಡಿರುವ ಕರ್ಮಮೂಲಕವಾದ ಅಜ್ಞಾನವನ್ನು ನೀಗಿ, ಕೃಷ್ಣನ ವಿಷಯವಾದ ಚಿಂತೆಯಲ್ಲಿಯೇ ಇದ್ದರು. ಕೊನೆಗೆ ಅವರೆಲ್ಲರೂ ಕೃಷ್ಣನನ್ನು ನೋಡಿ, “ಓ ಪದ್ಮನಾಭಾ! ಮಹಾಜ್ಞಾನಿಗಳಾದ ಯೋಗೀಶ್ವರರಿಗೂಕೂಡ, ಸಾಕ್ಷಾ

ತ್ತಾಗಿ ಕಣ್ಣಿಗೆ ಗೋಚರಿಸದೆ, ಕೇವಲಧ್ಯಾನಮಾತ್ರವಿಷಯವಾಗಿಯೂ, ಸಂಸಾರ ಸಾಗರದಲ್ಲಿ ಬಿದ್ದವರನ್ನು ಉದ್ಧರಿಸತಕ್ಕದಾಗಿಯೂ ಇರುವ ನಿನ್ನ ಪಾದಾರವಿಂದವು. ಈ ಪ್ರಾಕೃತದೇಹದಲ್ಲಿರುವಾಗಲೂ ನಮ್ಮ ಮನಸ್ಸಿಗೆ ಯಾವಾಗಲೂ ಸಾಕ್ಷಾತ್ತಾಗಿ ಗೋಚರಿಸುವಂತೆ ಅನುಗ್ರಹಿಸಬೇಕು. ಇಷ್ಟೇ ನಮ್ಮ ಕೋರಿಕೆ.” ಎಂದರು.

ಇದು ವಿಂಭತ್ತಿರಡನೆಯ ಅಧ್ಯಾಯವು.

❖ { ಕೃಷ್ಣಪತ್ನಿಯರು ದೌಪದಿಗೆ ತಮ್ಮತಮ್ಮ ವಿವಾಹ ಕ್ರಮಗಳನ್ನು ತಿಳಿಸಿದುದು. } ❖

ಹೀಗೆ ಕೃಷ್ಣನು ಗೋಪಿಯರಿಗೆ ತನ್ನ ಪಾದಸಂಬಂಧವನ್ನು ನುಗ್ಗುಹಿಸಿ ಆಮೇಲೆ ಧರ್ಮರಾಜನೇ ಮೊದಲಾದ ತನ್ನ ಬಂಧುಮಿತ್ರರೆಲ್ಲರನ್ನೂ ಕುತಲ ಪ್ರಶ್ನಾದಿಗಳಿಂದ ಮುನ್ನಿಸಿದನು. ಲೋಕನಾಥನಾದ ಕೃಷ್ಣನಿಂದ ಸತ್ಕೃತರಾದ ಆ ರಾಜರೆಲ್ಲರೂ, ಆ ಭಗವಂತನ ಪಾದಾರವಿಂದದರ್ಶನದಿಂದ ಪಾಪಮುಕ್ತರಾಗಿ, ಪರಮಸಂತೋಷದಿಂದ ಆತನನ್ನು ಕುರಿತು “ಓ ಪ್ರಭೂ! ನಮ್ಮನ್ನು ಕುಶಲಪ್ರಶ್ನ ಮಾಡಿದೆಯಲ್ಲವೆ? ಆಮೃತದಂತೆ ಮಧುರವಾಗಿಯೂ, ಮಹಾತ್ಮರ ಪರಿಶುದ್ಧವಾದ ಮುಖಾರವಿಂದದಿಂದ ಸ್ರವಿಸಿದುದಾಗಿಯೂ, ಜೀವನಿಗೆ ಪ್ರಕೃತಿ (ದೇಹ) ಸಂಬಂಧಕಾರಣವಾದ ಅನಾದಿಮಾಯೆಯನ್ನು ನೀಗಿಸತಕ್ಕದಾಗಿಯೂ ಇರುವ ನಿನ್ನ ಕಥಾರಸವನ್ನು, ಕರ್ಣಪುಟದಿಂದ ಪಾನಮಾಡತಕ್ಕವರಿಗೆ ಅಶುಭವೆಲ್ಲಿಯದು? ದೇವಾ! ನಿನ್ನ ನಿಜಸ್ವರೂಪವಾದರೋ ಆನಂದರಸಪ್ರವಾಹರೂಪವಾಗಿ, ಅಖಂಡವಾಗಿ, ಜ್ಞಾನಮಯವಾಗಿರುವುದು. ಪ್ರಪಂಚದ ಸೃಷ್ಟಿಸ್ಥಿತಿ ಸಂಹಾರಗಳಿಗೆ ನೀನು ನಿರಾಹಕನೇಹೊರತು, ಆ ವಿಕಾರಗಳು ನಿನ್ನನ್ನು ಮುಟ್ಟಲಾರವು. ಇಂತಹ ಅಪ್ರಾಕೃತಸ್ವರೂಪವನ್ನೂ ಬಿಟ್ಟು, ನೀನು ಸ್ವೇಚ್ಛೆಯಿಂದ ಈ ಮಾನುಷರೂಪವನ್ನು ಪರಿಗ್ರಹಿಸಿರುವುದು, ಕಾಲಗತಿಯಿಂದ ಕೆಟ್ಟು ಹೋದ ವೇದಧರ್ಮಗಳನ್ನು ರಕ್ಷಿಸುವುದಕ್ಕೇಹೊರತು ಬೇರೆಯಲ್ಲ. ಹೀಗೆ ಆಶ್ಚರ್ಯಕರವಾದ ಯೋಗಮಾಯಾಶಕ್ತಿಯಿಂದ ಈ ದಿವ್ಯವಿಗ್ರಹವನ್ನು ತಾಳಿ, ಪರಮಹಂಸರಾದ ಯೋಗಿಗಳಿಗೂ ಗತಿಯೆನಿಸಿಕೊಂಡ ನಿನ್ನನ್ನು ವಂದಿಸುವೆವು.” ಎಂದು ಸ್ತೋತ್ರಮಾಡಿದರು. ಹೀಗೆಯೇ ಕೌರವಯಾದವ ಸ್ತ್ರೀಯರೂಕೂಡ, ಅಲ್ಲಲ್ಲಿ

ಗುಂಪುಗೂಡಿ, ಪುಣ್ಯಶ್ಲೋಕಶಿಖಾಮಣಿಯಾದ ಆ ಶ್ರೀಕೃಷ್ಣನ ಗುಣಗಳನ್ನೂ, ಚರಿತ್ರಗಳನ್ನೂ ಕೊಂಡಾಡುತ್ತಿದ್ದರು. ಹೀಗೆ ಸ್ತ್ರೀಯರೆಲ್ಲರೂ ಸೇರಿ, ಕೃಷ್ಣಕಥಾ ಲಾಪಗಳನ್ನು ಮಾಡುತ್ತಿರುವಾಗ ದ್ರೌಪದಿಯು ಕೃಷ್ಣನ ಭಾರ್ಯೆಯರನ್ನು ಕುರಿತು ಹೀಗೆಂದು ಪ್ರಶ್ನ ಮಾಡುವಳು. ಓ ರುಕ್ಮಿಣೀ! ಓ ಭದ್ರೇ! ಜಾಂಬವತೀ! ಸತ್ಯಭಾಮೆ! ಕಾಳಿಂದೀ! ಮಿತ್ರವಿಂದೇ! ರೋಹಿಣೀ! ಲಕ್ಷ್ಮಣೇ! ಓ ಕೃಷ್ಣ ಪತ್ನಿಯರೆ! ನಿಜವಾಗೆಯಿಂದ ಲೀಲಾಮಾನುಷವಿಗ್ರಹವನ್ನು ಧರಿಸಿದ ಭಗವಂತನು, ನಿಮ್ಮೆಲ್ಲರನ್ನೂ ಯಾವಯಾವ ವಿಧದಿಂದ ವಿವಾಹಮಾಡಿಕೊಂಡನೋ, ಆ ವೃತ್ತಾಂತವನ್ನು ಕೇಳಬೇಕೆಂದು ನನಗೆ ಬಹಳ ಕುತೂಹಲವಿರುವುದು. ನಿಮ್ಮ ನಿಮ್ಮ ವಿವಾಹಕ್ರಮವನ್ನು ನನಗೆ ತಿಳಿಸಬೇಕು” ಎಂದಳು

ಆಗ ರುಕ್ಮಿಣಿಯು “ಅಮ್ಮ ದ್ರೌಪದಿ! ನನ್ನ ಸಂಗತಿಯನ್ನು ಕೇಳು! ಧನುರ್ಧಾರಿಗಳಾದ ಅನೇಕರಾಜರು ನನ್ನನ್ನು ಶಿಶುಪಾಲನಿಗೆ ಕೊಟ್ಟು ವಿವಾಹ ಮಾಡಬೇಕೆಂಬ ಹಟವಿಂದ ಕಾದಿದ್ದರು. ಆದರೇನು? ಲೋಕದಲ್ಲಿ ದುರ್ಜಯ ರೆನಿಸಿಕೊಂಡ ಮಹಾವೀರರಿಗೂ ಯಾವನ ಪಾದಧೂಳಿಯು ತಲೆಯಿಂದಧರಿಸ ತಕ್ಕುದಾಗಿರುವುದೋ. ಅಂತಹ ಮಹಾತ್ಮನಾದ ಕೃಷ್ಣನು, ಮೇಕೆಗಳ ಗುಂಪಿ ನಲ್ಲಿರುವ ಆಹಾರವನ್ನು ಸಿಂಹವು ಎತ್ತಿಕೊಂಡು ಹೋಗುವಂತೆ, ಆ ರಾಜರಗುಂಪಿ ನಿಂದ ನನ್ನನ್ನು ಸಾಗಿಸಿ ಕರೆತಂದನು. ಆದರಿಂದ ನಾನು ಶ್ರೀಮಹಾಲಕ್ಷ್ಮಿಗೂ ವಿಹಾರಸ್ಥಾನವಾದ ಆ ಶ್ರೀಕೃಷ್ಣನ ಪಾದಶುಶ್ರೂಷೆಯನ್ನು ಮಾಡುವ ಭಾಗ್ಯಕ್ಕೆ ಪಾತ್ರಳಾದೆನು.” ಎಂದಳು.

ಅಮೇಲೆ ಸತ್ಯಭಾಮೆಯು “ಅಮ್ಮ ಪಾಂಚಾಲಿ! ನನ್ನ ತಂದೆಯಾದ ಸತ್ರಾಜಿತನಿಗೆ ಪ್ರಸೇನನೆಂಬ ತಮ್ಮನಿದ್ದನು. ಅವನು ಬೇಟೆಗೆ ಹೋದಾಗ ಒಂದಾ ನೊಂದು ಸಿಂಹದ ಬಾಯಿಗೆ ತುತ್ತಾದನು. ಈ ನಿಜಸ್ಥಿತಿಯನ್ನು ತಿಳಿಯದ, ನನ್ನ ತಂದೆಯು, ಶ್ರೀಕೃಷ್ಣನ ಮೇಲೆ ಇಲ್ಲದ ಅಪವಾದವನ್ನು ಹೊರಿಸಲು, ಆ ಅಪವಾದಪರಿಹಾರಾರ್ಥವಾಗಿ ಕೃಷ್ಣನೇ ಪ್ರಸೇನನನ್ನು ಹುಡುಕುತ್ತಾಡಿಗೆ ಹೊರಟು, ಅಲ್ಲಿ ಭಲ್ಲೂಕರಾಜನಾದ ಜಾಂಬವಂತನ್ನು ಜಯಿಸಿ, ಅವನಲ್ಲಿದ್ದ ಸ್ಯಮಂತಕಮಣಿಯನ್ನು ತಂದು ನನ್ನ ತಂದೆಗೊಪ್ಪಿಸಿ, ಪ್ರಸೇನನು ಮೃತಿಯಾದದ್ದ ಕಾರಣವನ್ನು ಸ್ಪಷ್ಟಪಡಿಸಿದನು. ಆಗ ನನ್ನ ತಂದೆಯು ಕೃಷ್ಣನಮೇಲೆ ಅಪ ವಾದಹೊರಿಸಿದ ಅಪರಾಧವನ್ನಾಪಣಕ್ಕಾಗಿ, ಆ ರತ್ನದೊಡನೆ ನನ್ನನ್ನೂ ಆತನಿಗೆ ಕೊಟ್ಟು ಬಿಟ್ಟನು” ಎಂದಳು.

ಆ ಮೇಲೆ ಜಾಂಬವತಿಯು “ಅಮ್ಮ ಯಾಜ್ಞಸೇನಿ ! ಈಗ ಸತ್ಯಭಾಮೆಯು ಹೇಳಿದ ಜಾಂಬವಂತನ ಮಗಳೇ ನಾನು. ನನ್ನ ತಂದೆಯು ಶ್ರೀರಾಮನಿಗೆ ಪರಮ ಭಕ್ತನೆಂಬುದನ್ನು ಬಲ್ಲೆಯಷ್ಟೆ ? ಆದರೆ ನನ್ನ ತಂದೆಯು ಆ ಕೃಷ್ಣನೇ ತನಗೆ ಸ್ವಾಮಿಯೂ, ಕುಲದೈವವೂ ಆದ ಶ್ರೀರಾಮನ ಅಪರಾವತಾರವೆಂಬುದನ್ನು ತಿಳಿಯದೆ, ಅವನೊಡನೆ ಇಪ್ಪತ್ತೇಳುದಿನಗಳವರೆಗೆ ಯುದ್ಧಮಾಡುತ್ತಿದ್ದನು. ಕೊನೆಗೆ ಆ ಭಗವಂತನ ಅಸಾಧಾರಣಬಲವನ್ನು ನೋಡಿದಮೇಲೆ, ನನ್ನ ತಂದೆಗೆ, ಅವನೇ ತನ್ನ ಸ್ವಾಮಿಯಾದ ರಾಮನೆಂಬುದು ತಿಳಿಯಿತು. ತಾನು ಸಿಂಹವನ್ನು ಕೊಂದು ತಂದಿದ್ದ ಸ್ಮವಂತಕಮಣಿಯೊಡನೆ ನನ್ನನ್ನೂ ಆ ಭಗವಂತನ ಪಾದಗಳಿಗೆ ಒಪ್ಪಿಸಿಬಿಟ್ಟನು. ಆಗಿನಿಂದ ನಾನು ಆ ಕೃಷ್ಣನ ದಾಸ್ಯವನ್ನು ಮಾಡುತ್ತಿರುವೆನು.” ಎಂದಳು.

ಆಮೇಲೆ ಕಾಳಿಂದಿಯು “ಅಮ್ಮ ದ್ರೌಪದಿ ! ನಾನು ಆ ಭಗವಂತನ ವಾದ ಸೇವೆಯನ್ನು ಪಡೆಯಬೇಕೆಂದೇ ತಪಸ್ಸುಮಾಡುತ್ತಿದ್ದೆನು. ಸರ್ವಜ್ಞನಾದ ಕೃಷ್ಣನು ಇದನ್ನು ತಿಳಿದು, ತನ್ನ ಸ್ನೇಹಿತನಾದ ಅರ್ಜುನನೊಡನೆ ಯಾವುದೋ ಒಂದು ನೆವದಿಂದ ತಾನೇ ನಾನಿದ್ದಲ್ಲಿಗೆ ಬಂದು, ನನ್ನನ್ನು ಕೈಹಿಡಿದನು. ಅದುಮೊದಲು ನಾನು ಆತನ ಮನೆಯನ್ನು ಗುಡಿಸಿ, ಸಾರಿಸಿಕೆಲಸಮಾಡುವ ದಾಸಿಯಾಗಿರುವೆನು” ಎಂದಳು.

ಆಮೇಲೆ ಭದ್ರೆಯು “ಅಮ್ಮ ಯಾಜ್ಞಸೇನಿ ! ಕೇಳು ! ನನ್ನ ಸ್ವಯಂವರ ಕಾಲದಲ್ಲಿ ಕೃಷ್ಣನು, ನನ್ನ ಮೇಲೆ ಕಣ್ಣಿಟ್ಟಿದ್ದ ಇತರ ರಾಜರನ್ನು ಜಯಿಸಿ, ನಾಯಿಗಳ ಗುಂಪಿನಲ್ಲಿರುವ ಆಹಾರವನ್ನು ಸಿಂಹವು ಹೇಗೆಹಾಕಿ, ಆ ರಾಜರ ಗುಂಪಿನಿಂದ ನನ್ನನ್ನು ಕರೆದುಕೊಂಡುಹೋದನು. ನನ್ನ ಸಹೋದರರೇ ಅನನಿಗೆ ವಿರೋಧಿಗಳಾಗಿ ನಿಂತಿದ್ದರು. ಅವರನ್ನೂ ನಿಗ್ರಹಿಸಿ, ನನ್ನನ್ನು ದ್ವಾರಕೆಗೆ ಕರೆತಂದು ವಿವಾಹಮಾಡಿಕೊಂಡನು. ಈಗ ನಾನು ಲಕ್ಷ್ಮಿಗೆ ನಿವಾಸಭೂತವಾದ ಆ ಮಹಾತ್ಮನ ಪಾದಗಳನ್ನು ತೊಳೆಯುವ ಕೆಲಸದಲ್ಲಿರುವೆನು. ನನಗೆ ಮುಂದಿನ ಜನ್ಮಗಳಲ್ಲಿಯೂ ಈ ವಿಧವಾದ ಸೇವೆಯೇ ಲಭಿಸುತ್ತಿರಲೆಂದು ಪ್ರಾರ್ಥಿಸುವೆನು” ಎಂದಳು.

ಆಮೇಲೆ ಸತ್ಯೆಯು “ಅಮ್ಮ ದ್ರೌಪದಿ ! ನನ್ನ ತಂದೆಯು ನನ್ನ ಸ್ವಯಂವರದಲ್ಲಿ, ರಾಜರ ಪರಾಕ್ರಮವನ್ನು ಪರೀಕ್ಷಿಸುವುದಕ್ಕಾಗಿ ಮಹಾಬಲವುಳ್ಳ ಮತ್ತು ತೀಕ್ಷ್ಣವಾದ ಕೊಂಬುಗಳುಳ್ಳ ಏಳು ವೃಷಭಗಳನ್ನು ಸಾಕಿದ್ದನು. ಇದನ್ನು



ಕೇಳಿ ಕೃಷ್ಣನು ಸಣ್ಣಮಕ್ಕಳು ಆಡಿನ ಮರಿಯನ್ನು ಹಿಡಿದು ಕಟ್ಟುವಂತೆ, ಆ ವೃಷಭಗಳನ್ನು ಲೀಲಾಮಾತ್ರದಿಂದ ಹಿಡಿದು ಬಂಧಿಸಿದನು. ಆಗ ಅನೇಕರಾಜರು ಆಸೂಯೆಯಿಂದ ಅವನನ್ನಿರಿಸಿದರು. ಕೃಷ್ಣನು ಅವರೆಲ್ಲರನ್ನೂ ಯುದ್ಧದಲ್ಲಿ ಜಯಿಸಿ, ಎಣೆಯಿಲ್ಲದ ತನ್ನ ವೀರ್ಯವನ್ನೇ ಕನ್ಯಾಕುಲ್ಯವನ್ನಾಗಿಮಾಡಿ, ಅನೇಕ ದಾಸಿರೊಡನೆಯೂ, ಚತುರಂಗಸೈನ್ಯದೊಡನೆಯೂ, ನನ್ನನ್ನೂ ದ್ವಾರಕೆಗೆ ಕರೆತಂದು ಮದಿವೆಯಾದನು. ಜನ್ಮಜನ್ಮಾಂತರಕ್ಕೂ ನನಗೆ ಅಮಹಾತ್ಮನ ದಾಸ್ಯವೇ ಲಭಿಸಲೆಂದು ಕೋರುವೆನು” ಎಂದಳು.

ಆ ಮೇಲೆ ಮಿತ್ರವಿಂದೆಯು “ಎಲೈ ಕೃಷ್ಣೇ! ಕೇಳು! ನನಗೆ ಮೊದಲಿಂದಲೂ ಆ ಕೃಷ್ಣನಲ್ಲಿಯೇ ಮೋಹವಿದ್ದಿತು. ಆ ಕೃಷ್ಣನು ನನ್ನ ತಂದೆಗೆ ಮಾವನ ಮಗನಾದುದರಿಂದ, ಅವನೊಡನೆ ನಮಗೆ ಬಂಧುತ್ವದ ಸಂಬಂಧವೂ ಉಂಟು. ಇವೆಲ್ಲವನ್ನೂ ನೋಡಿ ನನ್ನ ತಂದೆಯು, ತಾನಾಗಿಯೇ ಕೃಷ್ಣನನ್ನು ಕರೆದು ನನ್ನನ್ನು ವಿವಾಹಮಾಡಿಕೊಟ್ಟನು. ಒಂದಕ್ಷೇಣಹಿಣಿಸೈನ್ಯವನ್ನೂ, ಅನೇಕದಾಸೀಜನರನ್ನೂ ಬಳುವಳಿಯಾಗಿಯೂ ಕಳುಹಿಸಿಕೊಟ್ಟನು. ಪುಣ್ಯಪಾಪ ಕರ್ಮಗಳಿಂದ ಸಂಸಾರದಲ್ಲಿ ತೊಳಲುತ್ತಿರುವವರಿಗೆ ಆ ಸಂಸಾರಬಂಧವನ್ನು ನೀಗಿಸತಕ್ಕ ಆ ಶ್ರೀಕೃಷ್ಣನ ಪಾದಸೇವೆಯು ಜನ್ಮಜನ್ಮಾಂತರಗಳಲ್ಲಿಯೂ ನನಗೆ ಲಭಿಸುತ್ತಿರಲೆಂದು ನಾನು ಭಗವಂತನನ್ನು ಪ್ರಾರ್ಥಿಸುವೆನು” ಎಂದಳು.

ಆಮೇಲೆ ಲಕ್ಷ್ಮಣಿಯೆಂಬವಳು “ಅಮ್ಮ ಪಾಂಚಾಲಿ! ನಾನು ಆಗಾಗ ನಾರದನ ಮುಖದಿಂದ ಆ ಶ್ರೀಕೃಷ್ಣನ ಗುಣಕರ್ಮಗಳನ್ನು ಕೇಳುತ್ತಿದ್ದೆನು. ಅದರಿಂದ ನನ್ನ ಮನಸ್ಸು ಅವನಲ್ಲಿಯೇ ನೆಲೆಗೊಂಡಿತು. ಪದ್ಮಹಸ್ತಿಯಾದ ಸಾಕ್ಷಾತ್ ಲಕ್ಷ್ಮೀದೇವಿಯೂಕೂಡ ತಾನು ಕ್ಷೀರಸಮುದ್ರದಿಂದ ಉದ್ಭವಿಸಿದೊಡನೆ, ಸಮಸ್ತಲೋಕಪಾಲಕರನ್ನೂ ಆನಾದರಿಸಿ, ಯಾವನನ್ನು ವರಿಸಿದಳೋ, ಅಂತಹ ಭಗವಂತನಲ್ಲಿ ನನಗೆ ಮೋಹವುಂಟಾಗುವುದೇನಾಶ್ಚರ್ಯವು! ನನ್ನ ತಂದೆಯಾದ ಬೃಹತ್ಸೇನನೆಂಬವನಿಗೆ, ನನ್ನಲ್ಲಿ ಬಹಳ ಪ್ರೀತಿಯಿದ್ದುದರಿಂದ, ನನ್ನ ಉದ್ದೇಶವನ್ನು ತಿಳಿದು ನನ್ನನ್ನು ಕೃಷ್ಣನಿಗೆ ವಿವಾಹಮಾಡುವುದಕ್ಕಾಗಿ ಒಂದುಪಾಯವನ್ನು ಏರ್ಪಡಿಸಿದ್ದನು. ಏನೆಂದು ಕೇಳುವೆಯಾ? ನಿನ್ನ ತಂದೆಯು ನಿನ್ನನ್ನು ಅರ್ಜುನನಿಗೇ ಕೊಡಬೇಕೆಂಬ ಉದ್ದೇಶದಿಂದ ಮತ್ಸ್ಯಯಂತ್ರವನ್ನು ಏರ್ಪಡಿಸಿದ್ದನಲ್ಲವೆ? ಅದರಂತೆ ಈಗ ನನ್ನ ತಂದೆಯೂ ಒಂದು ಮತ್ಸ್ಯಯಂತ್ರವನ್ನು ಟ್ಟಿದ್ದನು. ಆದರೆ ಈಗಿನ ಮತ್ಸ್ಯಯಂತ್ರದಲ್ಲಿ ಒಂದು ವಿಶೇಷವುಂಟು. ಆಗಿನ

ಮತ್ಸ್ಯಯಂತ್ರವನ್ನು ಮೇಲೆ ನೋಡಿ ಹೊಡೆಯಬಹುದಾಗಿತ್ತು. ಈಗಿನ ಮತ್ಸ್ಯಯಂತ್ರವನ್ನಾದರೂ ಮೇಲೆ ನೋಡಿ ಹೊಡೆಯುವುದಕ್ಕಿಲ್ಲವೆ ಕೆಳಗೆ ನೀರಿನಲ್ಲಿ ಅದರ ಪ್ರತಿಬಿಂಬವನ್ನು ನೋಡಿ ಹೊಡೆಯಬೇಕಾಗಿದ್ದಿತು. ಹೀಗೆ ನನ್ನ ತಂದೆಯು ಮತ್ಸ್ಯಯಂತ್ರಭೇದನವನ್ನೇ ಕನ್ಯಾಶುಲ್ಕವಾಗಿಟ್ಟಿರುವುದನ್ನು ಕೇಳಿ, ನಾನಾಕಡೆಯಿಂದ ಅನೇಕಶಸ್ತ್ರಾಸ್ತ್ರಗಳ ತತ್ವವನ್ನು ತಿಳಿದ ರಾಜರೆಲ್ಲರೂ, ತಮ್ಮ ತಮ್ಮ ಧನುರ್ವಿದ್ಯಾಚಾರ್ಯರೊಡನೆ ಅಲ್ಲಿಗೆ ಬಂದು ಸೇರಿದರು. ನನ್ನ ತಂದೆಯು ಅವರವರ ವಯಸ್ಸಿಗೂ, ಪರಾಕ್ರಮಕ್ಕೂ ತಕ್ಕಂತೆ ಅವರೆಲ್ಲರನ್ನೂ ಯಥೋಚಿತವಾಗಿ ಸತ್ಕರಿಸಿ ಸಭೆಗೂಡಿಸಿದನು. ಎಲ್ಲರಿಗೂ ನನ್ನ ಮೇಲೆ ಕಣ್ಣಿದ್ದುದರಿಂದ, ಒಬ್ಬೊಬ್ಬರೂ ಆ ಯಂತ್ರಭೇದನಕ್ಕಾಗಿ ಪ್ರಯತ್ನಿಸುತ್ತಿದ್ದರು. ಆದರೇನು? ಕೆಲವರು ಯಂತ್ರಭೇದನಕ್ಕಾಗಿ ಇಟ್ಟಿದ್ದ ಬಿಲ್ಲನ್ನು ಕೈಗೆತ್ತಿಕೊಂಡು, ಅದರ ನಾಣನ್ನೆಳೆದು ಕಟ್ಟುವುದಕ್ಕೆ ಸಾಧ್ಯವಿಲ್ಲವೆ ಬಿಟ್ಟುಹೋದರು. ಮತ್ತೆ ಕೆಲವರು ಆ ಬಿಲ್ಲಿನ ಕೊನೆಯವರೆಗೆ ಪ್ರಯತ್ನಪೂರ್ವಕವಾಗಿ ನಾಣನ್ನೆಳೆದು, ಅದನ್ನು ತಗುಲಿಸುವಷ್ಟರಲ್ಲಿ, ಅದು ಹಿಡಿತಪ್ಪಿ, ಚಿಮ್ಮಿ ಮುಖಕ್ಕೆ ಬಡಿದುದರಿಂದ ಹಾಗೆಯೇ ಮೂರ್ಛಿತರಾಗಿ ಬಿದ್ದರು. ಅದರಿಂದಾಚೆಗೆ ಜರಾಸಂಧ, ಅಂಭಷ್ಟ, ಶಿಶುಪಾಲ, ಭೀಮ, ಕರ್ಣ, ದುರ್ಯೋಧನ, ಮೊದಲಾದ ಕೆಲವು ಮಹಾವೀರರು, ತಮ್ಮ ಅಸಾಧಾರಣಶಕ್ತಿಯಿಂದ ಅದಕ್ಕೆ ನಾಣನ್ನೂ ಎಳೆದುಕಟ್ಟಿ, ಬಾಣಪ್ರಯೋಗವನ್ನು ಮಾಡುವಾಗ, ಆ ಮತ್ಸ್ಯದಗುರಿಯನ್ನು ಕಂಡುಹಿಡಿಯಲಾರದೆ ಹೋದರು. ಕೊನೆಗೆ ನಿನ್ನ ಪತಿಯಾದ ಅರ್ಜುನನು ಬಂದು, ನಾಣನ್ನೂ ಎಳೆದುಕಟ್ಟಿದನು. ಜಲದಲ್ಲಿ ಆ ಮೀನಿನ ಪ್ರತಿಬಿಂಬವನ್ನು ನೋಡಿ ಯಂತ್ರದ ಗುರಿಯನ್ನೂ ಕಂಡುಕೊಂಡನು. ಯಂತ್ರಕ್ಕೆ ಗುರಿಯಿಟ್ಟು ಬಾಣವನ್ನೂ ಪ್ರಯೋಗಿಸಿದನು. ಆದರೇನು? ಆ ಬಾಣವು ಯಂತ್ರವನ್ನು ಸುಮ್ಮನೆ ತಾಗಿ ಕೆಳಗೆ ಬಿದ್ದುಹೋಯಿತೇ ಹೊರತು, ಆ ಮತ್ಸ್ಯವನ್ನು ಭೇದಿಸಲಾರದೆ ಹೋಯಿತು. ಹೀಗೆ ರಾಜರೆಲ್ಲರೂ ವಿಫಲಪ್ರಯತ್ನರಾಗಿ ಲಜ್ಜೆಯಿಂದ ಹಿಂತಿರುಗಿದುದನ್ನು ನೋಡಿ, ಕೃಷ್ಣನು ಮುಂದೆ ಬಂದು, ಲೀಲಾಮಾತ್ರದಿಂದ ಬಿಲ್ಲಿಗೆ ನಾಣೇರಿಸಿಕಟ್ಟಿ ಒಂದಾವರ್ತಿ ನೀರಿನಲ್ಲಿ ನೋಡಿದಮಾತ್ರದಿಂದಲೇ ಗುರಿಹಿಡಿದು, ಆ ಯಂತ್ರವನ್ನು ಬಾಣದಿಂದ ಭೇದಿಸಿ ಕೆಡಹಿದನು. ಆಗ ಸೂರ್ಯನು ಅಭಿಜತ್ತೆಂಬಮೂಹೂರ್ತದಲ್ಲಿದ್ದನು. ಭಗವಂತನು ಈ ಮತ್ಸ್ಯಯಂತ್ರವನ್ನು ಭೇದಿಸಿದೊಡನೆ ಭೂಮಿಯಲ್ಲಿ ಜಯಶಬ್ದವೂ, ಆಕಾಶದಲ್ಲಿ ದೇವದುಂದುಭಿಶಬ್ದವೂ ಮೊಳಗಿದುವು. ದೇವತೆಗಳು ಸಂತೋಷದಿಂದ ಪುಷ್ಪವರ್ಷವನ್ನು ಕರೆದರು. ಒಡನೆಯೇ ನಾನು ರತ್ನಖಚಿತವಾದ ಸುವರ್ಣಮಾಲೆಯನ್ನು ಹಿಡಿದು ಹೊಸ

ದಾದ ಪಟ್ಟಿಮಡಿಗಳನ್ನುಟ್ಟು, ಪುಷ್ಪಗಳನ್ನು ಮುಡಿದು, ಕಾಲಂದುಗೆಗಳ ಘೃಲ್ಪಲಧ್ವನಿಯೊಡನೆ, ಮುಖದಲ್ಲಿ ಲಜ್ಜಾಗರ್ಭಿತವಾದ ಮಂದಹಾಸವನ್ನು ತುಳುಕಿಸುತ್ತ, ರಂಗಸ್ಥಳವನ್ನು ಪ್ರವೇಶಿಸಿದನು. ಅಲ್ಲಿ ನನ್ನ ಸುರುಳಿಗಟ್ಟಿದ ಮುಂಗುರವನ್ನೂ, ಕುಂಡಲಕಾಂತಿಯಿಂದ ಕೂಡಿದ ಕಪೋಲವನ್ನೂ ನೋಡಿ, ರಾಜರೆಲ್ಲರೂ ಮೋಹಿತರಾಗುತ್ತಿರಲು, ನಾನು ಮೆಲ್ಲಗೆ ಮುಖವನ್ನೆತ್ತಿ, ಮಂದಹಾಸವಿಶಿಷ್ಟವಾದ ಕಡೆಗಣ್ಣಿನಿಂದ ಸುತ್ತಲೂ ಇದ್ದ ರಾಜರೆಲ್ಲರನ್ನೂ ನೋಡುತ್ತ ಮೆಲ್ಲಗೆ ಶ್ರೀಕೃಷ್ಣನಬಳಿಗೆ ಬಂದು, ಅವನ ಕಂಠಕ್ಕೆ ಮಾಲೆಯಿಕ್ಕಿದೆನು. ಆ ಕಾಲದಲ್ಲಿ ಮೃದಂಗ, ಪಟಹ, ಶಂಖ, ಭೇರಿ, ಆನಕ ಮೊದಲಾದ ಮಂಗಳ ವಾದ್ಯಗಳು ಮೊಳಗಿದುವು. ನಟನರ್ತಕಿಯರು ಸಂಗೀತದೊಡನೆ ನರ್ತನವನ್ನು ಮಾಡುತ್ತಿದ್ದರು. ಗಾಯಕರು ಗಾನಮಾಡಿದರು. ಹೀಗೆ ನಾನು ಅನುರಾಗ ಪೂರ್ವಕವಾಗಿ ಕೃಷ್ಣನ ಕಂಠಕ್ಕೆ ಮಾಲೆಯಿಕ್ಕಿದುದನ್ನು ನೋಡಿ ಸಹಿಸಲಾರದೆ, ಅಲ್ಲಿದ್ದ ರಾಜರೆಲ್ಲರೂ ಸಂಕಟದಿಂದ ಕೃಷ್ಣನಮೇಲೆ ಕಲಹಾತುರರಾಗಿದ್ದರು. ಒಡನೆಯೇ ಕೃಷ್ಣನು ನಾಲ್ಕು ಉತ್ತಮಾಶ್ವಗಳಿಂದ ಹೂಡಿದ ತನ್ನ ರಥದಲ್ಲಿ ನನ್ನನ್ನು ಕುಳ್ಳಿರಿಸಿ, ತಾನೂ ಶಾರ್ಙ್ಗವೆಂಬ ತನ್ನ ಧನುಸ್ಸನ್ನು ಕೈಗೆತ್ತಿಕೊಂಡು, ಆ ರಾಜರೊಡನೆ ಯುದ್ಧವನ್ನದ್ಧನಾದನು. ಆಗ ಕೃಷ್ಣನು ಚತುರ್ಭುಜಗಳುಳ್ಳವನಾಗಿಯೇ ಕಾಣಿಸುತ್ತ, ಎರಡು ಕೈಗಳಿಂದ ಧನುರ್ಬಾಣಗಳನ್ನು ಹಿಡಿದು, ಮತ್ತೆರಡು ತೋಳುಗಳಿಂದ ಭಯಾತುರೆಯಾಗಿದ್ದ ನನ್ನನ್ನು ಆಲಿಂಗಿಸಿಕೊಂಡೇ ಯುದ್ಧವನ್ನಾರಂಭಿಸಿದನು. ಒಡನೆಯೇ ದಾರುಕನು, ಸುವರ್ಣಾಲಂಕೃತವಾದ ಆ ರಥವನ್ನು ಮುಂದೆ ನಡೆಸಿಕೊಂಡು ಬರಲು, ಮೃಗಗಳ ಹಿಂಡನ್ನು ಪ್ರವೇಶಿಸುವ ಮೃಗರಾಜನಂತೆ ಆ ರಾಜರ ನಡುವೆ ಬಂದು ಸೇರಿದನು. ಇಷ್ಟರಲ್ಲಿ ಕೆಲವು ರಾಜರು ಧನುರ್ಧಾರಿಗಳಾಗಿ, ನಾಯಿಗಳು ಸಿಂಹವನ್ನು ತಡೆಯುವಂತೆ, ಕೃಷ್ಣನನ್ನು ತಡೆದುಮುಂದೆಬಂದು ನಿಂತರು. ಕೆಲವರು ಹಿಂದಿನಿಂದ ಬೆನ್ನಟ್ಟಿ ಬಂದರು. ಆದರೇನು? ಕೃಷ್ಣನ ಶಾರ್ಙ್ಗಧನುಸ್ಸಿನಿಂದ ಹೊರಟಿಬಾಣವರಂಪರೆಗಳ ವೇಗಕ್ಕೆ ಸಿಕ್ಕಿ ಅನೇಕರು ಕೈಕಾಲುಮುರಿದು, ತಲೆಹರಿದು ಕೆಳಗಿಬಿದ್ದರು. ಕೆಲವರು ಭಯ ಪಟ್ಟು ಪಲಾಯನಮಾಡಿದರು. ಹೀಗೆ ಆ ರಾಜರೆಲ್ಲರನ್ನೂ ನಿಗ್ರಹಿಸಿದಮೇಲೆ ಕೃಷ್ಣನು, ನನ್ನನ್ನು ಆರಥದಲ್ಲಿ ಕುಳ್ಳಿರಿಸಿಕೊಂಡು, ಸೂರ್ಯನು ಉದಯಾಚಲವನ್ನು ಪ್ರವೇಶಿಸುವಂತೆ, ವಿಚಿತ್ರಧ್ವಜ ತೋರಣಾದಿಗಳಿಂದಲಂಕೃತವಾದ ಕುಶಸ್ಥಿಯೆಂಬ ನಮ್ಮ ರಾಜಧಾನಿಯನ್ನು ಪ್ರವೇಶಿಸಿದನು. ಅಲ್ಲಿ ನನ್ನ ತಂದೆಯು, ಶ್ರೀಕೃಷ್ಣನಿಗೂ, ಆತನ ಇಷ್ಟಮಿತ್ರ ಬಂಧುಗಳಿಗೂ ಯಥೋಚಿತವಾಗಿ ವಸ್ತ್ರಾ

ಲಂಕಾರಗಳನ್ನೂ, ಶಯನಾಸನಗಳನ್ನೂ ಕೊಟ್ಟು ಸತ್ಕರಿಸಿ, ಬಹಳವಾಗಿ ಗೌರವಿಸಿದನು. ಮತ್ತು ಆತನು ಕೃಷ್ಣನಲ್ಲಿರುವ ತನ್ನ ಭಕ್ತಿಯನ್ನು ತೋರಿಸುವುದಕ್ಕಾಗಿ, ಪೂರ್ಣಕಾಮನಾದ ಆ ಭಗವಂತನಿಗೆ ಅನೇಕದಾಸದಾಸೀಜನರನ್ನೂ, ರಥ, ಗಜ, ಶುರಗ, ಪದಾತಿಗಳೆಂಬ ಚತುರಂಗಸೈನ್ಯವನ್ನೂ, ಉತ್ತಮಾಯುಧಗಳನ್ನೂ, ಅನೇಕ ವಿಧವಾದ ಸಂಪತ್ತುಗಳನ್ನೂ, ಉಡುಗೆರೆಯಾಗಿ ಕೊಟ್ಟನು. ಅಮ್ಮ ದ್ರೌಪದಿ! ರುಕ್ಮಿಣಿ ಮೊದಲಾದ ನಾವು ಎಂಟುಮಂದಿಯೂ ಪೂರ್ವಜನ್ಮದಲ್ಲಿ ಮಾಡಿದ ತಪಸ್ಸಿನಿಂದಲೂ, ಸರ್ವಸಂಗ ನಿವೃತ್ತಿರೂಪವಾದ ವೈರಾಗ್ಯದಿಂದಲೂ, ಆತ್ಮಾನಂದಪೂರ್ಣನಾದ ಆ ಭಗವಂತನಿಗೆ ಗೃಹದಾಸಿಗಳಾಗಿ ಏರ್ಪಟ್ಟಿವೆ” ಎಂದಳು.

ಆಮೇಲೆ ನರಕಾಸುರನ ಸೆರೆಯಲ್ಲಿದ್ದು ಕೃಷ್ಣನಿಂದ ಬಡಿಸಲ್ಪಟ್ಟಹದಿನಾರು ಸಾವಿರಮಂದಿ ರಾಜಕನ್ಯೆಯರೂ ದ್ರೌಪದಿಯನ್ನೂ ಕುರಿತು “ಓ ಸಾಧ್ವೀ! ನಾವೂ ಕೃಷ್ಣನನ್ನು ವರಿಸಿದ ಸಂಗತಿಯನ್ನು ತಿಳಿಸುವೆವು ಕೇಳು. ಹಿಂದೆ ನರಕಾಸುರನು ದಿಗ್ವಿಜಯಕ್ಕಾಗಿ ಹೊರಟು, ಅನೇಕ ರಾಜರನ್ನು ಜಯಿಸಿ ಅವರ ಕನ್ಯೆಯರಾದ ನಮ್ಮೆಲ್ಲರನ್ನೂ ಸೆರೆಹಿಡಿದು ತಂದಿದ್ದನು. ನಾವು ಸಂಸಾರಬಂಧ ವಿಮೋಚಕನಾದ ಆ ಶ್ರೀ ಕೃಷ್ಣನೇ ಗತಿಯೆಂದು ನಂಬಿ, ಅಹೋರಾತ್ರವೂ ಆತನನ್ನೇ ಸ್ಮರಿಸುತ್ತ, ದುಃಖದಿಂದ ಕೊರಗುತ್ತಿದ್ದೆವು. ಇದನ್ನು ತಿಳಿದು ಶ್ರೀ ಕೃಷ್ಣನು, ತಾನು ಪೂರ್ಣಕಾಮನಾಗಿದ್ದರೂ, ನಮ್ಮ ಕೋರಿಕೆಯನ್ನೀಡೇರಿಸಬೇಕೆಂಬ ಕನಿಕರದಿಂದ, ಆ ನರಕಾಸುರನನ್ನೂ, ಅವನ ಪರಿವಾರವನ್ನೂ ಕೊಂದು, ನಮ್ಮನ್ನು ಮದುವೆಯಾದನು. ಈಗ ನಾವೆಲ್ಲರೂ ಅವನ ಪಾದಸೇವೆಯಲ್ಲಿರುವೆವು. ದ್ರೌಪದೀ! ಇನ್ನು ಹೆಚ್ಚುವಾತಿನಿಂದೇನು? ಈಗ ನಾವು ಸಾರ್ವಭೌಮ ಸಂಪತ್ತನ್ನಾಗಲಿ, ಇಂದ್ರಪದವಿಯನ್ನಾಗಲಿ, ಅಣಿಮಾದಿಸಿದಿಗಳನ್ನಾಗಲಿ, ಬ್ರಹ್ಮಪದವಿಯನ್ನಾಗಲಿ, ಶಾಶ್ವತವಾದ ವಿಷ್ಣುಪದವನ್ನಾಗಲಿ, ಬೇರೆ ಯಾವ ಸೌಖ್ಯವನ್ನಾಗಲಿ ಅಪೇಕ್ಷಿಸತಕ್ಕವರಲ್ಲ! ಸಾಕ್ಷಾತ್ ಲಕ್ಷ್ಮೀದೇವಿಯ ಕುಚಕಂಕುಮರೇಣುವಿನಿಂದ ಸುವಾಸಿತವಾದ ಆ ಶ್ರೀ ಕೃಷ್ಣನ ಪಾದಧೂಳಿಯು, ಯಾವಾಗಲೂ ನಮ್ಮ ತಿರಸ್ಸಿನಲ್ಲಿರಬೇಕೆಂಬುದೊಂದೇ ನಮ್ಮ ಕೋರಿಕೆ! ನಮಗೆ ಅದಕ್ಕಿಂತಲೂ ಅತಿಶಯವಾದ ಸುಖವಿಲ್ಲ. ಆ ಕೃಷ್ಣನು ನಂದಗೋಕುಲದಲ್ಲಿ ಗೋವುಗಳನ್ನು ಮೇಯಿಸುತ್ತಿದ್ದಾಗ, ಅಲ್ಲಿನಗೊಲ್ಲತಿಯರೂ, ಅದರ ಸಮೀಪದ ಕಾಡಿನಲ್ಲಿದ್ದ ಬೇಡಿತಿಯರೂ ಅಲ್ಲಿನ

ಹುಲ್ಲು ಕಡ್ಡಿ ಬಳ್ಳಿ, ಮೊದಲಾದುವುಗಳೂ ಯಾವನಪಾದಸ್ಪರ್ಶವೆಂಬ ಭಾಗ್ಯಕ್ಕೆ ಪಾತ್ರವಾಗಿದ್ದು ಮೋ ಅಂತಹ ಪಾದಸ್ಪರ್ಶವೇ ನಿರಂತರವೂ ನಮಗೆ ಲಭಿಸಲಿ” ಎಂದರು.”

ಇದು ಎಂಭತ್ತಮೂರನೆಯ ಅಧ್ಯಾಯವು.

❖❖❖ ವಸುದೇವನು ಯಾಗಮಾಡಿದುದು. ❖❖❖

ಹೀಗೆ ರುಕ್ಮಿಣಿ ಮೊದಲಾದ ಕೃಷ್ಣನ ಪತ್ನಿಯರೆಲ್ಲರೂ ತಮಗೆ ಕೃಷ್ಣನಲ್ಲಿರುವ ಅಸಾಧಾರಣವಾದ ಮತ್ತು ನಿಷ್ಕಪಟಿವಾದ ಪ್ರೇಮವನ್ನೂ ತಮ್ಮ ತಮ್ಮ ವಿವಾಹವೃತ್ತಾಂತವನ್ನೂ ಹೇಳುತ್ತಿದ್ದಾಗ, ದ್ರೌಪದಿ, ಕುಂತಿ, ಗಾಂಧಾರಿ ಸುಭದ್ರೆ, ಮುಂತಾದವರೂ, ಇತರ ರಾಜಪತ್ನಿಯರೂ ಅದನ್ನು ಕೇಳಿ ಆಶ್ಚರ್ಯಪಟ್ಟರು. ಅವರ ಕಣ್ಣುಗಳಲ್ಲಿ ಅನಂದಬಾಷ್ಪವು ತುಳುಕುತ್ತಿತ್ತು. ಹೀಗೆ ಆ ಕುರುಕ್ಷೇತ್ರದಲ್ಲಿ ಒಂದು ಕಡೆಯಲ್ಲಿ ಸ್ತ್ರೀಯರೂ, ಮತ್ತೊಂದು ಕಡೆಯಲ್ಲಿ ಪುರುಷರೂ ಗುಂಪುಗುಂಪಾಗಿ ಕಲಿತು, ಕೃಷ್ಣನ ಗುಣಗಳನ್ನು ಕೊಂಡಾಡುತ್ತ ನಾನಾವಿಧಸಲ್ಲಾಪಗಳನ್ನು ಮಾಡುತ್ತಿರುವ ಸಮಯದಲ್ಲಿ, ಬಲರಾಮಕೃಷ್ಣರನ್ನು ನೋಡಬೇಕೆಂಬ ಉದ್ದೇಶದಿಂದ, ಅನೇಕ ಮಹರ್ಷಿಗಳೂ ಅಲ್ಲಿಗೆ ಬಂದುಸೇರಿದರು. ಅವರಲ್ಲಿ ವ್ಯಾಸ, ನಾರದ, ಚ್ಯವನ, ಅಸಿತ, (ದೇವಲ), ವಿಶ್ವಾಮಿತ್ರ, ಶತಾನಂದ, ಭರದ್ವಾಜ, ಗೌತಮ, ಪರಶುರಾಮ, ವಸಿಷ್ಠ, ಗಾಲವ, ಭೃಗು, ಪುಲಸ್ತ್ಯ, ಕಶ್ಯಪ, ಅತ್ರಿ, ಮಾರ್ಕಂಡೇಯ, ಬೃಹಸ್ಪತಿ, ಬ್ರಹ್ಮಪುತ್ರನಾದ ಅಂಗಿರಸ್ಸು, ಅಗಸ್ತ್ಯ, ಯಾಜ್ಞವಲ್ಕ್ಯ, ವಾಮದೇವ, ಮುಂತಾದವರೆಲ್ಲರೂ ತಮ್ಮ ತಮ್ಮ ಶಿಷ್ಯರೊಡನೆ ಕಲಿತು, ಒಬ್ಬೊಬ್ಬರಾಗಿಯೂ, ಇಬ್ಬಿಬ್ಬರಾಗಿಯೂ, ಮೂವರು ಮೂವರಾಗಿಯೂ ಬಂದು ಸೇರಿದ್ದರು. ಈ ಮಹರ್ಷಿಗಳನ್ನು ಕಂಡೊಡನೆ ಅಲ್ಲಿದ್ದ ರಾಜರೂ, ಪಾಂಡವರೂ, ಬಲರಾಮಕೃಷ್ಣರೂ ಥಟ್ಟನೆ ಇದಿರಿದ್ದು ನಮಸ್ಕರಿಸಿ, ಕುಶಲಪ್ರಶ್ನೆವನ್ನು ಮಾಡಿ, ಅರ್ಘ್ಯ, ಪಾದ್ಯ, ಆಸನ, ಧೂಪ, ದೀಪ, ಗಂಧವೂಳ್ಳಿ, ಮೊದಲಾದ ಸರ್ವೋಪಚಾರಗಳಿಂದ ಸತ್ಕರಿಸಿದರು. ಆಗ ಧರ್ಮರಕ್ಷಣಾರ್ಥವಾಗಿ ಅವತರಿಸಿದ ಭಗವಂತನು, ಆ ಸಭೆಯಲ್ಲಿದ್ದವರೆಲ್ಲರೂ ಸಾವಧಾನದಿಂದ ಕೇಳುತ್ತಿರುವಾಗ ಹೀಗೆಂದು ಹೇಳುವನು. “ಆಹಾ! ನಮ್ಮ ಜನ್ಮವೇ ಜನ್ಮವು! ನಾವು ಜನ್ಮವನ್ನೆತ್ತಿದುದಕ್ಕೆ ಪೂರ್ಣವಾದ ಫಲವನ್ನು ಹೊಂದಿದೆವು. ದೇವತೆಗಳಿಗೂ ದುರ್ಲಭವಾದ ತಮ್ಮಂತಹ ಯೋಗೀಶ್ವರರ ದರ್ಶನ

ನವು ಈಗ ನಮಗೆ ಲಭಿಸಿತ್ತಲ್ಲವೆ ! ದೇವತಾಪ್ರತಿಮೆಗಳಲ್ಲಿ ದೈವಬುದ್ಧಿಯನ್ನಿಟ್ಟು, ಮೂಢಭಕ್ತಿಯಿಂದ ಅವುಗಳನ್ನೇ ಆರಾಧಿಸತಕ್ಕ ಅಲ್ಪವುಣ್ಯರಾದ ನಮ್ಮಂತಹ ಮನುಷ್ಯರಿಗೆ, ನಿಮ್ಮ ಸಾಕ್ಷಾತ್ ದರ್ಶನವೂ, ಪ್ರತ್ಯಕ್ಷವಾಗಿ ನಿಮ್ಮ ಪಾದಸ್ಪರ್ಶವೂ, ನಿಮ್ಮೊಡನೆ ಕುಶಲಪ್ರಶ್ನಾವಿಗಳೂ, ನಿಮ್ಮ ಪಾದಪೂಜೆಯೂ, ನಿಮ್ಮ ಪಾದಪ್ರಣಾಮವೂ ಲಭಿಸಬೇಕಾದರೆ, ನಮ್ಮ ಭಾಗ್ಯವು ಎಷ್ಟಿರಬೇಕು? ಇಂತಹ ಮಹಾಭಾಗ್ಯವು ನಮಗೆ ಯಾವ ಪುಣ್ಯಬಲದಿಂದ ಲಭಿಸಿತೋ ಕಾಣೆನು ! ವಾಸ್ತವದಲ್ಲಿ ನೋಡಿ

• ದರೆ, ಜಲಮಯನಾದ ಮಡುಗಳು ತೀರ್ಥಗಳಲ್ಲ ! ಕಲ್ಲುಮಣ್ಣಿನ ವಿಗ್ರಹಗಳು ದೇವತಾಮೂರ್ತಿಗಳಲ್ಲ ! ಅವೆಲ್ಲವೂ ದರ್ಶನಮೂತ್ರದಿಂದ ಪಾವನಮಾಡಲಾರವು. ಅವುಗಳ ಪೂಜಾಫಲವೂ ಬಹುಕಾಲಕ್ಕೆ ಸಿದ್ಧಿಸುವುದು. ನಿಮ್ಮಂತಹ ಸಾಧುಗಳು ದರ್ಶನಮೂತ್ರದಿಂದಲೇ ಪಾವನಮಾಡುವರು. ಲೋಕದಲ್ಲಿ ಎಲ್ಲಾಬಗೆಯ ಪಾಪಗಳಿಗೂ ಒಂದೊಂದು ವಿಧವಾದ ಶುದ್ಧಿಯುಂಟು. ದೇಹಗತವಾದ ಭೇದವನ್ನು ಆತ್ಮನಲ್ಲಿ ಆರೋಪಿಸಿತಕ್ಕ ಮಹಾಪಾಪವನ್ನು, ಅಗ್ನಿ, ಸೂರ್ಯ, ಚಂದ್ರ, ನಕ್ಷತ್ರಗಳು, ಭೂಮಿ, ಜಲ, ಆಕಾಶ, ಕ್ಷೀವಾಯು, ವಾಕ್ಕು, ಮನಸ್ಸು, ಮುಂತಾದುವುಗಳಲ್ಲಿ ಯಾವುದೂ, ಅನೇಕಕಾಲದವರೆಗೆ ಅನೇಕವಿಧದಿಂದ ಉಪಾಸಿಸಿದರೂ, ಕಂಚರಿಸಲಾರವು. ಸಾಧುಗಳ ಸೇವೆಯಿಂದಮಾತ್ರ, ಮುಹೂರ್ತ ಮಾತ್ರದಲ್ಲಿಯೇ ಆಮ ಪರಿಹೃತವಾಗುವುದು. ವಾತ, ಪಿತ್ತ, ಶ್ಲೇಷ್ಮಗಳಿಂದ ತುಂಬಿ, ಶವಪ್ರಾಯವಾದ ದೇಹದಲ್ಲಿ ಯಾವನಿಗೆ ತಾನೆಂಬ ಅಭಿಮಾನವೂ, ಹೆಂಡಿರುಮಕ್ಕಳಲ್ಲಿ ತನ್ನವರೆಂಬ ಬುದ್ಧಿಯೂ, ಕಲ್ಲುಮಣ್ಣಿನ ಬೊಂಬೆಗಳಲ್ಲಿ ದೇವತಾಬುದ್ಧಿಯೂ, ಗಂಗಾದಿಜಲಗಳಲ್ಲಿ ತೀರ್ಥಬುದ್ಧಿಯೂ ಇವು ಮಾತ್ರವೇ ಇದ್ದು, ಆತ್ಮಪರಮಾತ್ಮತತ್ವವನ್ನು ತಿಳಿದ ನಿಮ್ಮಂತಹ ಸಾಧುಗಳಲ್ಲಿ ಆ ವಿಧವಾದ ಗೌರವಬುದ್ಧಿಯು ಇರುವುದಿಲ್ಲವೋ, ಅಂತವನನ್ನು ಪಶುಗಳಿಗಿಂತಲೂ, ಕತ್ತಿಗಳಿಗಿಂತಲೂ ಕಡೆಯೆಂದೇ ಹೇಳಬಹುದು” ಎಂದನು. ಓ ಪರೀಕ್ಷಿದ್ರಾಜಾ ! ಹೀಗೆ ಸರ್ವೇಶ್ವರನಾದ ಭಗವಂತನು, ತನಗೆ ಅನುರೂಪವಲ್ಲದ ಆ ಮಾತುಗಳನ್ನು ಆಡುತ್ತಿರುವಾಗ, ಮುಷಿಗಳೆಲ್ಲರೂ ಭ್ರಾಂತರಾಗಿ “ಅಹಾ ! ಯಾವನ ಪಾದ ಸೇವೆಯಿಂದಲೇ ನಾವು ಕೃತಾರ್ಥರಾಗಿರುವೆವೋ, ಅಂತಹ ಭಗವಂತನು, ನಮ್ಮನ್ನೇ ತನಗಿಂತಲೂ ಇಷ್ಟು ಮೇಲಾಗಿ ಹೇಳುತ್ತಿರುವನಲ್ಲಾ !” ಎಂದು ಆಶ್ಚರ್ಯದಿಂದ, ಮಾತಾಡುವುದಕ್ಕೂ ತೋರದೆ ಸುಮ್ಮನಿದ್ದರು. ಅವರೆಲ್ಲರೂ, ಕೃಷ್ಣನು ತಮ್ಮನ್ನು ಇಷ್ಟೊಂದುವಿಧವಾಗಿ ಹೊಗಳುವುದಕ್ಕೆ ಕಾರಣವೇನೆಂದು ಬಹುಕಾಲದವರೆಗೆ ಯೋಚಿಸಿ, ಲೋಕದಲ್ಲಿ ತಿಳಿಯದ ಜನರಿಗೆ ದಾರಿಯನ್ನು

ತೋರಿಸುವದಕ್ಕಾಗಿಯೇ ಅವನುತನ್ನಲ್ಲಿ ನೈಚ್ಯಾನುಸಂಧಾನವನ್ನು ಮಾಡಿರಬೇಕೆಂದು ನಿಶ್ಚಯಿಸಿಕೊಂಡು, ಲೋಕಗುರುವಾದ ಆ ಕೃಷ್ಣನನ್ನು ನೋಡಿ ಮುಗುಳ್ಳಗೆಯೊಡನೆ ಹೀಗೆಂದು ಹೇಳುವರು. “ಬ್ರಹ್ಮಾದಿಗಳಿಗೂ ಪ್ರಭುವಾದ ಓ ಕೃಷ್ಣಾ ! ನಮ್ಮನ್ನು ತತ್ವಜ್ಞರೆಂದು ನೀನು ಸ್ತೋತ್ರಮಾಡಿದೆಯಲ್ಲವೆ ? ನಮಗೆ ಆ ತತ್ವಜ್ಞಾನವು ನಿನ್ನ ಅನುಗ್ರಹದಿಂದಲ್ಲವೇ ಹುಟ್ಟಿರಬೇಕು ? ನಾವು ಎಷ್ಟು ತತ್ವಗಳನ್ನು ತಿಳಿದರೇನು ? ನಿನ್ನ ಮಾಯೆಯಿಂದ ಮೋಹಿತರಾಗಿ ಭ್ರಮಿಸುವೆವು. ನೀನು ಬ್ರಹ್ಮಾದಿದೇವತೆಗಳಿಗೂ ಪ್ರಭುವಾಗಿದ್ದರೂ, ಮನುಷ್ಯಜೀಷ್ಠಿಯಿಂದ ನಿಜಸ್ವರೂಪವನ್ನು ಮರೆಸಿಕೊಂಡು, ಕರ್ಮವಶ್ಯರಾದ ಪ್ರಾಕೃತರಂತೆ ನಟಿಸುತ್ತಿರುವೆಯಲ್ಲವೆ ! ಈ ನಿನ್ನ ಅಶ್ಚರ್ಯವ್ಯಾಪಾರವನ್ನು ಒಮ್ಮೊಮ್ಮೆ ನಾವೂ ತಿಳಿಯದೆ, ನಿನ್ನನ್ನು ಮನುಷ್ಯನೆಂದೇ ಭ್ರಮಿಸಿ ಮೋಸಹೋಗುವೆವು. ಆಹಾ ನಿನ್ನ ಚರಿತ್ರವು ಅತಿವಿಚಿತ್ರವಾದುದು ! ನೀನು ಕರ್ಮಾಧೀನವಾದ ವಿಕಾರಗಳಲ್ಲದವನಾಗಿದ್ದರೂ, ಸೃಷ್ಟಿಗೆ ಮೊದಲು ಕಾರಣಾವಸ್ಥೆಯಲ್ಲಿರುವಾಗ ನಾಮರೂಪವಿಭಾಗಗಳೊಂದೂ ಇಲ್ಲದ ಚೇತನಾಚೇತನಗಳೆರಡನ್ನೂ ಶರೀರವಾಗಿ ಹೊಂದಿ, ಒಬ್ಬನೇ ಒಬ್ಬನಾಗಿ ತೋರುವೆ ! ಆವೇಲೆ ಆ ಚಿದಚಿತ್ತುಗಳನ್ನೇ ನಾಮರೂಪವಿಭಾಗಗಳಿಂದ, ಅನೇಕವಿಧವಾಗಿ ಸೃಷ್ಟಿಸಿ, ಅದನ್ನು ನೀನೇ ಸಂಹರಿಸುವೆ ! ಅದರಿ ನೀನೊಬ್ಬನುಮಾತ್ರ ಈ ವಿಕಾರಗಳೊಂದಕ್ಕೂ ಈಡಾಗತಕ್ಕವನಲ್ಲ ! ಭೂಮಿಯೂ ತಾನೊಂದೇ ಆಗಿದ್ದರೂ, ಮಣ್ಣು, ಮಡಿಕೆ, ಹರಿವಿ, ಮೊಡಲಾದ ವಿಕಾರಗಳಿಂದ ಬೇರೆಬೇರೆ ನಾಮರೂಪಭೇದಗಳನ್ನು ಹೊಂದುವಂತೆ, ನೀನೇ ನಿನ್ನ ಶರೀರದಲ್ಲಿ ಅನೇಕನಾಮರೂಪಭೇದಗಳನ್ನು ತೋರಿಸುವೆ. ಹೀಗೆ ನೀನು ಸರ್ವಸ್ವರೂಪನಾಗಿದ್ದರೂ ಪ್ರಕೃತಿವ್ರರುಷವಿಲಕ್ಷಣನಾದ ಪರಮಾತ್ಮನಾಗಿದ್ದರೂ, ವರ್ಣಾಶ್ರಮಭೇದವುಳ್ಳ ಜೀವನಂತೆ ಕಾಣುತ್ತ, ದುಷ್ಟನಿಗ್ರಹತಿಷ್ಟಪರಿಪಾಲನಕ್ಕಾಗಿ ಈ ಮನುಷ್ಯದೇಹವನ್ನು ಧರಿಸಿರುವೆ ! ನೀನು ಧರಿಸತಕ್ಕ ಮನುಷ್ಯದೇಹವೂ ಕೂಡ ಶುದ್ಧ ಸತ್ವಮಯವಾದುದೇಹೊರತು, ಪ್ರಾಕೃತದೇಹದಂತೆ ದೋಷಾಸ್ಪದವಲ್ಲ. ನೀನು ಲೀಲಾರ್ಥವಾಗಿಕ್ಕೊಂಡ ಕಾರ್ಯಗಳಿಂದಲೇ, ಈ ಪ್ರಪಂಚಕ್ಕೆ ಸನಾತನವಾದ ವೇದಮಾರ್ಗವನ್ನು ತೋರಿಸುತ್ತಿರುವೆ ಹೀಗೆ ಲೋಕದಲ್ಲಿ ವೇದಧರ್ಮಗಳನ್ನು ನೆಲೆಗೊಳಿಸಬೇಕೆಂಬ ಉದ್ದೇಶದಿಂದಲೇ ಅವತರಿಸಿದ ನೀನಿಗೆ, ಆ ವೇದವನ್ನೇ ನಂಬಿದ ನಮ್ಮಂತಹ ಬ್ರಾಹ್ಮಣರನ್ನು ಗೌರವಿಸುವುದೇನೋ ಯುಕ್ತವೆ ? ಆ ವೇದಗಳಿಂದಲೇ ತಪಸ್ಸು, ಧರ್ಮವೂ, ವ್ಯಕ್ತಾವ್ಯಕ್ತಗಳೆನಿಸಿಕೊಂಡ ದೇಹಾತ್ಮಸ್ವರೂಪವೂ, ಇವೆರಡಕ್ಕಿಂತಲೂ ವಿಲಕ್ಷಣವಾದ ಪರಮಾತ್ಮಸ್ವರೂಪವೂ ಸ್ಪಷ್ಟ

ವಾಗಿ ತಿಳಿಯುವುದು. ಶುದ್ಧಬ್ರಹ್ಮಸ್ವರೂಪವಾದ ಆ ವೇದವೇ ನಿನ್ನ ಹೃದಯವು. ಆ ವೇದದಿಂದಲೇ ನಿನ್ನ ಸ್ವರೂಪವನ್ನು ಕಂಡುಕೊಳ್ಳಬೇಕು. ಈ ಲೋಕದಲ್ಲಿ ಆ ವೇದಗಳಿಗೆ ಬ್ರಾಹ್ಮಣಕುಲವೇ ಆಧಾರವಾದುದರಿಂದ, ನಿನ್ನ ಸ್ವರೂಪವನ್ನು ತಿಳಿಸುವುದಕ್ಕೆ ಬ್ರಾಹ್ಮಣಕುಲವೇ ಸ್ಥಾನವಾಗಿರುವುದು. ಅಂತಹ ಬ್ರಾಹ್ಮಣಕುಲವನ್ನು ನೀನು ಬಹುಮಾನಿಸುವುದೂ ಸಹಜವೇ? ಇದರಿಂದಲ್ಲವೇ ನೀನು ಬ್ರಾಹ್ಮಣ್ಯದಲ್ಲಿ ಮೇಲೆನಿಸಿಕೊಂಡಿರುವೆ. ಕೃಷ್ಣಾ! ನಿನ್ನ ಸಮಾಗಮದಿಂದ ನಮ್ಮ ಜನ್ಮವು ಸಾರ್ಥಕವಾಯಿತು! ನಮ್ಮ ಕಣ್ಣುಗಳು ಸಫಲವಾದುವು. ನಮ್ಮ ವಿದ್ಯೆ, ನಮ್ಮ ತಪಸ್ಸು, ಇವೆಲ್ಲವೂ, ಈಗ ಸಾರ್ಥಕವನ್ನು ಹೊಂದಿದುವು. ನಿನ್ನ ಸಂದರ್ಶನಮಾತ್ರವೇ ಸಮಸ್ತಶ್ರೇಯಸ್ಸಿಗೂ ಮೊದಲಾದ ಶ್ರೇಯಸ್ಸು! ದೇವಾ! ಯೋಗಮಾಯೆಯೆಂಬ ಅಶ್ವತ್ಥಶಕ್ತಿಯಿಂದ ತನ್ನ ಪರಮೈಶ್ವರ್ಯವನ್ನು ಮರೆಸಿಕೊಂಡು, ಅಕುಂಠಿತಜ್ಞಾನಸಂಪನ್ನನಾಗಿ, ಪರಮಾತ್ಮನೆನಿಸಿಕೊಂಡ ನಿನ್ನ ನಮಸ್ಕಾರವು. ಓ ಪ್ರಭೂ! ನೀನು ಮಾಯೆಯೆಂಬ ತೆರೆಯಿಂದ, ನಿನ್ನ ಪರಸ್ವರೂಪವನ್ನು ಕಾಣಿಸದೆ, ಸಮಸ್ತಜೀವಗಳನ್ನೂ ಮೋಹಗೊಳಿಸುತ್ತ, ಪರಮಾತ್ಮರೂಪದಿಂದ ಆ ಸಮಸ್ತಜೀವರಾಶಿಗಳ ಒಳಗೂ, ಕಾಲರೂಪದಿಂದ ಹೊರಗೂ ವ್ಯಾಪಿಸಿರತಕ್ಕವನು. ಆತ್ಮಾನುಭವವೆಂಬ ಅನಂದದಲ್ಲಿಯೇ ನಿರತರಾದ ಯೋಗಿಗಳೂ ಈ ನಿನ್ನ ನಿಜಸ್ವರೂಪವನ್ನು ತಿಳಿಯಲಾರರು. ಇನ್ನು ಇತ್ತರತಕ್ಕ ಸಾಮಾನ್ಯರಾದವರು ಹೇಗೆತಾನೇ ತಿಳಿಯಬಲ್ಲರು? ಈ ರಾಜರ ಸಂಗತಿಯೂ ಹಾಗಿರಲಿ! ನಿನ್ನೊಡನೆ ಯಾವಾಗಲೂ ಕಲಿತಿರುವ ಯಾದವರೂ ಕೂಡ, ನಿನ್ನ ಮಹಿಮೆಯನ್ನು ಹೀಗೆಂದು ಕಂಡುಕೊಳ್ಳಲಾರರು. ಗುಣಪರಿಣಾಮರೂಪವಾಹ ದೇಹವನ್ನೇ ಆತ್ಮವೆಂದು ತಿಳಿಯತಕ್ಕವರುಷನು, ತನ್ನ ಶರೀರವನ್ನು ಮರೆತು ಮಲಗಿರುವಾಗಲೂ ಕೂಡ, ಸ್ವಪ್ನದಲ್ಲಿ ತನ್ನನ್ನು ನಾಮರೂಪೇಂದ್ರಿಯಗಳಿಂದ ಕೂಡಿರುವಂತೆಯೇ ತಿಳಿಯುವನೇ ಹೊರತು, ತನ್ನ ಆತ್ಮವು ದೇಹಕ್ಕಿಂತಲೂ ವಿಲಕ್ಷಣವೆಂಬುದನ್ನಾಗಲಿ, ಅದಕ್ಕೆ ನಾಮರೂಪಭೇದಗಳೊಂದೂ ಇಲ್ಲವೆಂಬುದನ್ನಾಗಲಿ ಹೇಗೆ ಕಂಡುಕೊಳ್ಳಲಾರನೋ, ಹಾಗೆಯೇ ಎಚ್ಚರಗೊಂಡಿರುವಾಗಲೂ, ನಿನ್ನ ಮಾಯಾಮೂಲಕವಾಗಿ ನಾಮರೂಪೇಂದ್ರಿಯಗಳಿಗೆ ಅನುಗುಣವಾಗಿ ಹುಟ್ಟಿದಜೀವಿಯಿಂದ, ಸ್ವಸ್ವರೂಪ ಪರಸ್ವರೂಪಜ್ಞಾನವನ್ನು ಮರೆತು, ಆತ್ಮವಲ್ಲದ ದೇಹವನ್ನೇ ಸ್ವತಂತ್ರವೆಂದೂ ಭ್ರಮಿಸುವನು. ಹೀಗೆ ತನ್ನ ಆತ್ಮಸ್ವರೂಪವನ್ನೇ ತಿಳಿಯಲಾರದವನು. ಆ ಆತ್ಮಕ್ಕೂ ಅಂತರಾತ್ಮನಾಗಿ' ಅದಕ್ಕೆ ಅಶ್ರಯನಾದ ಪರಮಾತ್ಮನ (ನಿನ್ನ) ಸ್ವರೂಪವನ್ನು ಹೇಗೆತಾನೇ



ತಿಳಿಯಬಲ್ಲನು? ಓ ಕೃಷ್ಣಾ! ಹೀಗೆ ನಿನ್ನ ಸಾಕ್ಷಾತ್ಕಾರವು ಎಂತವರಿಗೂ ದುರ್ಲಭವಾಗಿದ್ದರೂ, ನಮಗೆ ಈಗ ನಿನ್ನನ್ನು ಪ್ರತ್ಯಕ್ಷವಾಗಿ ಕಾಣುವಭಾಗ್ಯವು ಲಭಿಸಿತು. ಸಮಸ್ತವಾಪನಿವಾರಕಗಳಾದ ಗಂಗಾದೀರ್ಘಗಳಿಗೂ ಮೂಲಭೂತವಾಗಿ, ಭಕ್ತಿಯೋಗಪರಿಪಾಕವುಳ್ಳಯೋಗಿಗಳು ತಮ್ಮ ಹೃದಯದಿಂದನಾತ್ರ ಸಾಕ್ಷಾತ್ಕರಿಸತಕ್ಕದಾಗಿರುವ ನಿನ್ನ ಪಾದಾರವಿಂದವನ್ನು, ಈಗ ನಾವು ಪ್ರತ್ಯಕ್ಷವಾಗಿ ನೋಡುವಂತಾಯಿತು. ಕರ್ಮವಾಸನೆಗಳನ್ನೂ, ಆತ್ಮವನ್ನು ಪರಿಸತಕ್ಕ ಅಜ್ಞಾನವನ್ನೂ ಬಿಟ್ಟು ಪರಿಪಾಕದಿಂದ ನೀಗಿಸಿಕೊಂಡವರೇ ನೀನು. ಸಾನ್ನಿಧ್ಯವನ್ನು ಹೊಂದುವರು. ಆದುದರಿಂದ ನಮಗೂ ಅವಿಧವಾಧ ಭಕ್ತಿಯುಂಟಾಗುವಂತೆ ಅನುಗ್ರಹಿಸಬೇಕು. ಎಂದರು. ಓ ಪರೀಕ್ಷಿದಾ, ಜಾ! ಹೀಗೆ ಆ ಮಹರ್ಷಿಗಳೆಲ್ಲರೂ ಕೃಷ್ಣನನ್ನು ಕಂಡು, ಅವನ ಗುಣಗಳನ್ನು ಕೊಂಡಾಡಿ ಆಮೇಲೆ ಧೃತ ರಾಷ್ಟ್ರಯುಧಿಷ್ಠಿರಾದಿಗಳನ್ನೂ ಕಂಡು ಮಾತಾಡಿಸಿ, ಅವರ ಅನುಮತಿಯನ್ನು ಪಡೆದು, ತಮ್ಮ ತಮ್ಮ ಆಶ್ರಮಗಳಿಗೆ ಹಿಂತಿರುಗುವ ಸನ್ನಾಹವಲ್ಲಿದ್ದರು. ಆಗ ಮಹಾಯಶಸ್ವಿಯಾದ ವಸುದೇವನು, ಅವರಬಳಿಗೆ ಬಂದು, ಪಾದಪ್ರಣಾಮವನ್ನು ಮಾಡಿ ಹೀಗೆಂದು ಪಾರ್ಥಿಸುವನು “ಓ ಮಹರ್ಷಿಗಳಿರಾ! ಸಕಲಲೋಕವೆತಾ ಸ್ವರೂಪರಾದ ನಿಮ್ಮನ್ನು ವಂದಿಸುವೆನು. ನನ್ನ ಇದೊಂದು ಪ್ರಾರ್ಥನೆಯನ್ನು ಲಾಲಿಸಬೇಕು. ಪ್ರಾಚೀನವುಣ್ಯವಾಸಕರ್ಮಗಳೆಲ್ಲವೂ ಭಕ್ತಿಯೋಗವನ್ನು ಹುಟ್ಟಿಸುವುದಕ್ಕೆ ಪ್ರತಿಬಂಧಕಗಳೆಂದು ಕೇಳಿರುವೆನು. ವರ್ಣಾಶ್ರಮಗಳಿಗೆ ಅನುಗುಣಗಳಾದ ಕರ್ಮಗಳಿಂದ ಪ್ರಾರಂಭ ಕರ್ಮಗಳು ನೀಗಿ, ಅವು ಭಕ್ತಿಯೋಗಕ್ಕೆ ಸಾಧಕಗಳಾಗುವುದೆಂದೂ ಹೇಳುವರು. ಕರ್ಮಗಳಿಂದಲೇ ಕರ್ಮಕ್ಷಯವಾಗುವುದು ಹೇಗೆ? ಇದರ ತತ್ತ್ವವನ್ನು ನನಗೆ ತಿಳಿಸಬೇಕು” ಎಂದನು. ಸರ್ವೇಶ್ವರನಾಗಿಯೂ, ಸರ್ವಜ್ಞನಾಗಿಯೂ ಇರುವ ಶ್ರೀಕೃಷ್ಣನೇ ತನ್ನ ಗರ್ಭದಲ್ಲಿ ಜನಿಸಿ ಯಾನಾಗಲೂ ತನ್ನ ಕಣ್ಣುಮುಂದೆ ಇರುತ್ತಿರುವಾಗಲೂ, ವಸುದೇವನು, ಅವನನ್ನು ಬಿಟ್ಟು, ತಮ್ಮಲ್ಲಿ ಈ ಪ್ರಶ್ನವನ್ನು ಮಾಡಿದುದಕ್ಕಾಗಿ, ಅಲ್ಲಿದ್ದ ಮುಷಿಗಳೆಲ್ಲರೂ ಸಂಭ್ರಾಂತರಾಗಿರಲು ನಾರದನು ಅವರ ಮನೋಭಿಪ್ರಾಯವನ್ನು ತಿಳಿದುಕೊಂಡು ಹೀಗೆಂದು ಹೇಳಿ ವನು. “ಓ ಬ್ರಾಹ್ಮಣೋತ್ತಮರೆ! ಈ ವಸುದೇವನು ತನಗೆ ಶ್ರೇಯಸಾಧಕವಾದ ಈ ವಿಷಯವನ್ನು ಕುರಿತು ನಮ್ಮನ್ನು ಪಶ್ಚನ್ನಾಡುವುದೇನೂ ಆಶ್ಚರ್ಯವಲ್ಲ! ಏಕೆಂದರೆ, ಈತನು ಕೃಷ್ಣನನ್ನು ತನ್ನ ಮಗನನ್ನಾಗಿಯೇ ಭ್ರಮಿಸಿರುವನು. ಆತಿ ಪರಿಚಯವು ಅನಾದರಕ್ಕೆ ಕಾರಣವೆಂಬುದನ್ನು ನೀವು ಕೇಳಿಲ್ಲವೆ? ಮನುಷ್ಯರಿಗೆ ಯಾವಾಗಲೂ ತಮ್ಮ ಸಮೀಪದಲ್ಲಿಯೇ ಇರುವ ವಸ್ತುಗಳಲ್ಲಿ ಅನಾದರವು ಹುಟ್ಟು,

ವುದು ಸಹಜವೇ! ಪರಮಪಾವನವಾದ ಗಂಗಾತೀರದಲ್ಲಿ ವಾಸಮಾಡತಕ್ಕವರು, ತಮ್ಮ ಶುದ್ಧಿಗಾಗಿ ಮತ್ತೊಂದು ಪುಣ್ಯತೀರ್ಥವನ್ನು ಹುಡುಕುತ್ತ ಹೋಗುವರಲ್ಲವೇ? ಈ ವಸುದೇವನ ಸ್ಥಿತಿಯೂ ಹಾಗೆಯೇ ಇರುವುದು. ಇವನ ಪುತ್ರನೆನಿಸಿದ ಶ್ರೀಕೃಷ್ಣನಾದರೋ, ತಾನೇ ಜ್ಞಾನಸ್ವರೂಪನಾಗಿರುವನು. ಅವನ ಜ್ಞಾನವು ಸಾಮಾನ್ಯಜೀವರ ಜ್ಞಾನದಂತೆ ಕಾಲದಿಂದಾಗಲಿ, ಪ್ರಾಪಂಚಿಕಗಳಾದ ಉತ್ಪತ್ತಿವಿನಾಶಾದಿವಿಕಾರಗಳಿಂದಾಗಲಿ, ತನ್ನಿಂದ ತಾನಾಗಲಿ, ಮತ್ತೊಬ್ಬರಿಂದಾಗಲಿ ಜೀರೆ ಯಾವವಿಧದಿಂದಾಗಲಿ ನಶಿಸಲಾರದು. ಆ ಕೃಷ್ಣನು ದೇಹಕ್ಷೇಪದಿಂದಾಗಲಿ, ಪುಣ್ಯವಾಪಕರ್ಮಗಳಿಂದಾಗಲಿ, ಅವುಗಳ ಫಲರೂಪವಾದ ಸುಖದುಃಖಗಳಿಂದಾಗಲಿ, ಸತ್ತಾದಿಗುಣಗಳ ಮೇಲುಮೇಲಿನ ಪ್ರವಾಹದಿಂದಾಗಲಿ, ಸತ್ತಾದಿಗುಣಗಳಿಂದಾಗಲಿ, ತನ್ನ ಮಹಿಮೆಯಲ್ಲಿ ಕುಂದತಕ್ಕವನಲ್ಲ. ಮತ್ತು ಆತನು ಸರ್ವಸ್ವತಂತ್ರನು! ಅದ್ವೀಯನು. ಅಂತವನನ್ನು, ಅಜ್ಞಾನಾದವನು, ತನ್ನಂತೆಯೇ ಪಾಣೇದ್ರಿಯಾದಿಗಳಿಂದ ಕೂಡಿದವನಾಗಿ ಭ್ರಮಿಸುವರು. ಸಾರ್ಯನು ಯಾವಾಗಲೂ ತನ್ನ ಪ್ರಕಾಶಕ್ಕೆ ಕಂದು ಕುಂದಿಲ್ಲದೆ ಬೆಳಗುತ್ತಿದ್ದರೂ, ವಂಜು, ಮೇಘ, ರಾಹು ಮೊದಲಾದುವುಗಳು ಅಡ್ಡಬಂದಾಗ ಅವುಗಳಿಂದ ಇಸೂರ್ಯನ ಕಾಂತಿಗೇ ಕುಂದಕವುಂಟಾದಂತೆ ಭಾವಿಸುವುದು ಹೇಗೆ ಅಜ್ಞತೆಯೆನಿಸುವುದೋ, ಹಾಗೆಯೇ ಆ ಭಗವಂತನ ಮಹಿಮೆಗೆ ಈ ಮನುಷ್ಯನಟನಗಳಿಂದ ಕುಂದುಂಟಾದಂತೆ ಭಾವಿಸುವುದು ಮೌಢ್ಯವು! ಎಂದನು. ಆಗ ಮಹರ್ಷಿಗಳು ವಸುದೇವನನ್ನು ಕರೆದು, ಸಮಸ್ತರಾಜರೂ, ಬಲರಾಮ ಕೃಷ್ಣರೂ ಕೇಳುತ್ತಿರುವಹಾಗೆಯೇ ಹೀಗೆಂದು ಹೇಳುವರು. "ಓ ಯದೂತ್ತಮಾ! ಕರ್ಮಗಳಿಂದ ಕರ್ಮವು ನೀಗುವುದೆಂಬ ನೀತಿಯು ಸ್ವಷ್ಟವಾಗಿಯೇ ನಿರೂಪಿಸಲ್ಪಟ್ಟಿರುವುದು. ಹೇಗೆಂದರೆ, ಸಮಸ್ತಯಜ್ಞಗಳಿಗೂ ನಿರ್ವಾಹಕನಾದ ಭಗವಂತನನ್ನು, ಆಯಜ್ಞಗಳಿಂದಲೇ ಶ್ರದ್ಧೆಯಿಟ್ಟು ಅರಾಧಿಸಬೇಕೆಂಬುದೇ ಓದರ ಮುಖ್ಯತತ್ಪರೈವು. ಈ ಭಗವದಾರಾಧನರೂಪವಾದಕರ್ಮವು ಮನಸ್ಸಿಗೆ ಶಾಂತಿಯನ್ನುಂಟುಮಾಡುವುದು. ನಿರತಿಶಯವಾದ ಮೋಕ್ಷಸುಖವನ್ನೂ ಒಡಗೂಡಿಸುವುದು. ಆದುದರಿಂದ ಪುರಾತನಮಹರ್ಷಿಗಳು, ಶಾಸ್ತ್ರದೃಷ್ಟಿಯಿಂದ ಈ ಭಗವದಾರಾಧನರೂಪವಾದ ಕರ್ಮವೇ ಪ್ರಾರ್ಥಕರ್ಮಗಳನ್ನು ನೀಗಿಸತಕ್ಕ ಸುಲಭೋಪಾಯವೆಂದು ನಿಶ್ಚಯಿಸಿರುವರು. ಇತರ ಪ್ರಾಣಿಗಳಿಗೆ ಹಿಂಸೆಯಿಲ್ಲದೆ ಸಂಪಾದಿಸಿದ ಪರಿಶುದ್ಧವಾದ ಧನದಿಂದ, ಆ ಪರಮಪುರುಷನನ್ನು ಶ್ರದ್ಧೆಯಿಂದ ಯಜಿಸಬೇಕು. ಬ್ರಾಹ್ಮಣಕ್ಷತ್ರಿಯವೈಶ್ಯರೆಂಬ ಮೂರುವರ್ಣಗಳ

ಲ್ಲಿರುವ ಗೃಹಸ್ಥರಿಗೂ ಶ್ರೀಯಸ್ನಾಥಕವಾದ ಮಾರ್ಗವೇ ಇದು ! ವಿವೇಕಿಯಾದ ಪುರುಷನು, \* ಯಜ್ಞಮತ್ತು ದಾನಗಳಲ್ಲಿ ಕೈಹಿಡಿಯದೆ ಹಣವನ್ನು ವೆಚ್ಚ ಮಾಡುವುದರಿಂದ, ಹಣದಾಸೆಯನ್ನೂ, ಕುಟುಂಬ ಭೋಗಾನುಭವದಿಂದ ಹಿಂದಿರು ಮಕ್ಕಳ ಮೋಹವನ್ನೂ, ಕ್ಲಾಪ್ತಕಾಲದಮೇಲೆ ಸ್ವರ್ಗಾದಿಸುಖಗಳನ್ನೂ ಕೊನೆಗಾಡೆ ಸತಕ್ಕ ಕಾಲದ ಮಹಿಮೆಯನ್ನು ಪರಿಶೋಧಿಸುವುದರಿಂದ, ಪರಲೋಕಸುಖದ ಆಸೆಯನ್ನೂ ನೀಗಬಹುದು. ಹೀಗೆ ಅನೇಕಧೀರರು ಗ್ರಾಮಗಳಲ್ಲಿದ್ದು, ಮೇಲೆ ಹೇಳಿದ ಈಷಣತ್ರಯಗಳಲ್ಲಿಯೂ ಜಿಹಾಸೆ ಹೂಂ ದಿ. ತಪ್ಪೇ ವನಕ್ಕೆ ಹೋಗಿರುವರು. ತ್ರೈವರ್ಣಿಕನು, ಹುಟ್ಟುವಾಗಲೇ ದೇವ, ಮುಷಿ, ಪಿತೃ ಮುಣಗಳೆಂಬ ಮೂರು ಸಾಲಗಳನ್ನು ಹೊತ್ತೇ ಹುಟ್ಟುವನು. ಇವುಗಳಲ್ಲಿ ಯಜ್ಞಾದಿಗಳಿಂದ ದೇವಮುಣವನ್ನೂ, ಅಧ್ಯಯನಾದಿಕರ್ಮಗಳಿಂದ ಮುಷಿಮುಣ ವನ್ನೂ, ಪುತ್ರಲಾಭದಿಂದ ಪಿತೃಮುಣವನ್ನೂ ತೀರಿಸಬೇಕು. ಹೀಗಿಲ್ಲದವನು ನರಕದಲ್ಲಿ ಬೀಳುವನು. ಓ ವಸುದೇವಾ ! ಈಗ ನೀನು ನಿನ್ನ ವರ್ಣಾಶ್ರಮೋ ಚಿತವಾದ ಅಧ್ಯಯನಾದಿಗಳಿಂದ ಮುಷಿಮುಣವನ್ನು ತೀರಿಸಿದಂತಾಯಿತು. ಬಲ ರಾಮಕೃಷ್ಣರನ್ನು ಪುತ್ರರನ್ನಾಗಿ ಪಡೆದುದರಿಂದ ಪಿತೃಮುಣವನ್ನೂ ತೀರಿಸಿದಂತಾಯಿತು. ಈಗ ನೀನು ಭಗವದಾರಾಧನರೂಪವಾದ ಯಜ್ಞಗಳಿಂದ ದೇವತೆಗಳ ಮುಣವನ್ನು ತೀರಿಸಬೇಕಾದುದೋ ಉಳಿದಿರುವುದು. ಆ ಮುಣವನ್ನು ತೀರಿಸಿದ ಮೇಲೆ, ಗೃಹಾದಿಗಳಲ್ಲಿ, ಸಂಬಂಧಗಳನ್ನು ತೊರೆದು, ವಿರಕ್ತನಾಗಿ ತಪೋವನಕ್ಕೆ ಹೋಗಿ, ಮೋಕ್ಷಸುಖಕ್ಕೆ ಯತ್ನಿಸಬೇಕು. ವಸುದೇವಾ ! ಭಗವಂತನಲ್ಲಿ ನಿನ ಗಿರುವ ಭಕ್ತಿಯು ಲೋಕಪ್ರಸಿದ್ಧವಾದುದು. ನಿನ್ನ ಭಕ್ತಿಗೆ ವಶನಾಗಿಯೇ ಆತನು ಕೃಷ್ಣರೂಪದಿಂದ ನಿನಗೆ ಪುತ್ರನಾಗಿ ಅವತರಿಸಿರುವನು' ಎಂದರು. ಈ ಮಾತನ್ನು ಕೇಳಿದೊಡನೆ ವಸುದೇವನು, ಆ ಮುಷಿಗಳ ಉಪದೇಶದಂತೆ ಪರಮ ಪುರುಷನನ್ನು ಯಜ್ಞಗಳಿಂದಾರಾಧಿಸಬೇಕೆಂದು ನಿಶ್ಚಯಿಸಿ, ಆ ಮಹರ್ಷಿಗಳಿಗೆ ನಮಸ್ಕರಿಸಿ, ಮುಂದೆ ತಾನು ನಡೆಸಬೇಕಾದ ಯಜ್ಞಗಳಿಗೆ ಆ ಮಹರ್ಷಿಗಳನ್ನೇ ಮುತ್ತಿಕ್ಕುಗಳನ್ನಾಗಿರಬೇಕೆಂದು ಪ್ರಾರ್ಥಿಸಿಕೊಂಡನು. ಧಾರ್ಮಿಕೋತ್ತಮನಾದ

\* ದಾನಯಜ್ಞಾದಿಗಳಲ್ಲಿ ಕೈಹಿಡಿಯದೆ ಧನವನ್ನು ವೆಚ್ಚಮಾಡುವುದರಿಂದ, ಅದನ್ನು ರಕ್ಷಿಸಿಡಬೇಕಾದ ದುಃಖವು ತಪ್ಪುವುದು ಸಂಸಾರದಲ್ಲಿ ಭಾರ್ಯಾಪುತ್ರಾದಿಗಳ ಸುಖವನ್ನನು ಭವಿಸುವುದರಿಂದ, ಅದರ ಆಸೆಯೂ ತಪ್ಪುವುದು. ಸ್ವರ್ಗಾದಿಸುಖಗಳೂ ಕಾಲಕ್ರಮದಿಂದ ಕ್ಷೀಣಿಸುವುವೆಂಬುದನ್ನು ತಿಳಿದಾಗ, ಅದರ ಆಸೆಯೂ ಬಿಟ್ಟು ಹೋಗುವುದೆಂದು ಭಾವವು.

೨ ವಸುದೇವನ ಪ್ರಾರ್ಥನೆಯಂತೆ ಆ ಋಷಿಗಳೆಲ್ಲರೂ ಆಲ್ಲಿಯೇ ನಿಂತು, ಅವನಿಂದ  
 ೨ ಸ್ಯಮಂತಕಪಂಚಕಕ್ಷೇತ್ರದಲ್ಲೆಯೇ, ಮಂತ್ರ, ತಂತ್ರ, ದ್ರವ್ಯಾದಿಲೋಪಗಳಿ  
 ಬ್ಲದೆ, ಶಾಸ್ತ್ರೋಕ್ತವಾಗಿ ಯಜ್ಞಗಳನ್ನು ಮಾಡಿಸಿದರು. ವಸುದೇವನು ಯಜ್ಞದೀಕ್ಷೆ  
 ಯನ್ನು ವಹಿಸಿ ಯಾಗವನ್ನು ಮಾಡುವಕಾಲದಲ್ಲಿ, ಸಮಸ್ತಯಾದವರೂ ಸ್ನಾನ  
 ಮಾಡಿ, ವಸ್ತ್ರವ್ಯಾಭರಣಗಳಿಂದಲಂಕೃತರಾಗಿ ಅವನನ್ನು ನುವರ್ತಿಸುತ್ತಿದ್ದರು. ಆಗ  
 ವಸುದೇವನ ಅಂತಃಪುರಸ್ತ್ರೀಯರು ಸ್ವರ್ಣಾಭರಣಗಳಿಂದಲೂ, ಗಂಧಪುಷ್ಪವಸ್ತ್ರಾಪಿ  
 ಗಳಿಂದಲೂ ಅಲಂಕೃತರಾಗಿ, ಕೈಕಾಣಿಕೆಗಳೊಡನೆ ದೀಕ್ಷಾಶಾಲೆಗೆ ಬಂದು ಸಿದ್ಧ  
 ರಾಗಿದ್ದರು. ಮೃದಂಗ, ಪಟಹ, ಶಂಖ, ಬೇರಿ, ಅನಕ ಮೊದಲಾದ ಮಧ್ಯಗಳವಾಡ್ಯಗಳು  
 ಮೊಳಗುತ್ತಿದ್ದುವು. ನಟನರ್ತಕಿಯರು ನರ್ತನಮಾಡುತ್ತಿದ್ದರು. ಪುರಾಣಸಂವಾದ  
 ತಕ್ಕ ಸೂತರೂ, ವಂಶಾವಳಿಯನ್ನು ಕೀರ್ತಿಸತಕ್ಕವಾಗಧರೂ, ವಸುದೇವನ ಗುಣ  
 ಗಳನ್ನು ಸುತ್ತಿಸುತ್ತಿದ್ದರು. ಗಂಧರ್ವಸ್ತ್ರೀಯರು ತಮ್ಮ ತಮ್ಮ ಪತಿಗಳೊಡನೆ  
 ಸುಸ್ವರದಿಂದ ಗಾನಮಾಡುತ್ತಿದ್ದರು. ಯಜ್ಞಕ್ಕೆ ಮೊದಲು ಮುತ್ತಿಕ್ಕುಗಳೆಲ್ಲರೂ  
 ಶಾಸ್ತ್ರೋಕ್ತರೀತಿಯಿಂದ ಹದಿನಾರುಕಲೆಗಳೊಡಗೂಡಿದ ಚಂದ್ರನಂತೆ, ಹದಿ  
 ನಾರುಮಂದಿ ಪಶ್ಚಿಮರೇಡಗೂಡಿದ ಆ ವಸುದೇವನಿಗೆ, ನವನೀತದಿಂದ ಆಭ್ಯಂಗನ  
 ವನ್ನು ಮಾಡಿಸಿ, ಕಣ್ಣುಗಳಿಗೆ ಅಂಜನವನ್ನಿಡಿಸಿ ಅಲಂಕರಿಸಿದರು. ಆ ವಸುದೇವ  
 ಪಶ್ಚಿಮರೆಲ್ಲರೂ ಶುದ್ಧವಾದ ದುಕೂಲಗಳಿಂದಲೂ, ಹಾರ, ನೂಪುರ, ಕುಂಡಲಾದ್ಯಾ  
 ಭರಣಗಳಿಂದಲೂ, ಅಲಂಕೃತರಾಗಿದ್ದರು. ಅವರನಡುವೆ ಯಜ್ಞದೀಕ್ಷೆಯನ್ನು  
 ವಹಿಸಿದ ವಸುದೇವನು ಕೃಷ್ಣಾಚಿನವನ್ನು ಧರಿಸಿ ಶೋಭಿಸುತ್ತಿದ್ದನು. ಮುತ್ತಿಕ್ಕು  
 ಗಳೆಲ್ಲರೂ, ಹೊಸಪಟ್ಟಿಮಡಿಗಳನ್ನು ಟ್ಟು, ಇತರಸದಸ್ಯರೊಡನೆ ಸಿದ್ಧರಾಗಿದ್ದರು,  
 ಆ ಎರಡು ಗೋಷ್ಠಿಯೂ. ಪೂರ್ವದಲ್ಲಿ ಇಂದ್ರಯಾಗದಲ್ಲಿದ್ದ ಯಾಗಗೋಷ್ಠಿ  
 ಯಂತೆ ಶೋಭಿಸುತ್ತಿತ್ತು. ಈ ಯಜ್ಞಕಾಲದಲ್ಲೆ ಬ್ರಹ್ಮಾದಿವಿಸ್ತಜೀವಗಳಿಗೂ,  
 ಅಧೀಶ್ವರರಾದ ಬಲರಾಮಕೃಷ್ಣರೂಕೂಡ, ತಮ್ಮತಮ್ಮ ಬಂಧುಗಳೊಡನೆಯೂ,  
 ಹೆಂಡಿರುವುಕ್ಕೊಡನೆಯೂ, ಇತರವೈಭವಗಳೊಡನೆಯೂ, ಅಲ್ಲಿ ಬಂದು ಸಿದ್ಧ  
 ರಾಗಿದ್ದರು. ಯಜ್ಞಾಂಭವಾಯಿತು. ಆಗ ವಸುದೇವನು ಜ್ಯೋತಿಷ್ಠೋಮ, ದರ್ಶ,  
 ಪೂರ್ಣಮಾಸಗಳೇ ಮೊದಲಾದ ಪ್ರಾಕೃತ ಕರ್ಮಗಳಿಂದಲೂ ಅನುಗಳ ವೈಕೃತ  
 ಗಳೆನಿಸಿಕೊಂಡ ಸೌರೈಸತ್ರಾಗಳಿಂದಲೂ, ಅಗ್ನಿಹೋಮಕಾರ್ಯಗಳಿಂದಲೂ, ದ್ರವ್ಯ  
 ಜ್ಞಾನ ಕ್ರಿಯಾರೂಪಗಳಾದ ಭೂತಪಂಚಕ, ಜ್ಞಾನೇಂದ್ರಿಯಪಂಚಕ, ಕರ್ಮೇಂ  
 ದ್ರಿಯಪಂಚಕಗಳಿಗೂ ನಿರ್ವಾಹಕನಾದ ಭಗವಂತನನ್ನು ವಿಧ್ಯುಕ್ತವಾಗಿ  
 ಆರಾಧಿಸಿದನು. ಆಮೇಲೆ ಮುತ್ತಿಕ್ಕುಗಳಿಗೆ ಯಥೋಕ್ತವಾದ ದಕ್ಷಿಣೆಯನ್ನು

ಕೊಟ್ಟನು. ಸದಸ್ಯರೆಲ್ಲರನ್ನೂ ಅಲಂಕರಿಸಿ, ತಾನೂ ದೇಹಾಲಂಕಾರವಾಡಿ ಕೊಂಡು, ಗೋದಾನ, ಭೂದಾನ, ಕನ್ಯಾದಾನ ಮೊದಲಾದುವುಗಳನ್ನೂ ನಡೆಸಿದನು. ಆಮೇಲೆ ಯಜ್ಞಾಂತದಲ್ಲಿ ನಡೆಸತಕ್ಕ ಪತ್ನೀಸಂಯಾಜ, ಅವಭೃಥ್ಯಗಳೆಂಬ ಎರಡುಯಾಗಗಳೂ ನಡೆದುವು. ಅದರಿಂದಾಚೆಗೆ ಎಲ್ಲರೂ ಪರಶುರಾಮನಿರ್ಮಿತವಾದ ಮಡುವಿನಲ್ಲಿಳಿದು, ಶಾಸ್ತ್ರೋಕ್ತವಾಗಿ ಅವಭೃಥಸ್ನಾನವನ್ನು ಮುಗಿಸಿದರು. ಅಲ್ಲಿ ವಸುದೇವನು ವಂದಿಗಳಿಗೆ ವಸ್ತ್ರಾಲಂಕಾರಗಳನ್ನು ಕೊಟ್ಟು ಬಹುಮಾನಿಸಿದನು. ಸ್ತ್ರೀಯರೆಲ್ಲರೂ ಸ್ನಾನವಾಡಿ ಉತ್ತಮಾಲಂಕಾರಗಳಿಂದ ಶೋಭಿಸುತ್ತಿದ್ದರು. ಆಮೇಲೆ ವಸುದೇವನು, ನಾಯಿ ಮೊದಲುಗೊಂಡು ಸಮಸ್ತಪ್ರಾಣಿಗಳಿಗೂ, ಅನ್ನವನ್ನಿ ಕ್ಕಿಸಂತೋಷಪಡಿಸಿದನು. ತನ್ನ ಬಂಧುಗಳಿಗೂ, ಅವರ ಹೆಂಡಿರುಮಕ್ಕಳಿಗೂ, ಯಥೋಚಿತವಾದ ಬಹುಮಾನವನ್ನು ಮಾಡಿದನು. ವಿದರ್ಭ, ಕೋಸಲ, ಕಾಶಿ, ಕೇಕಯ, ಸೃಂಜಯಾದಿ ರಾಜರೆಲ್ಲರನ್ನೂ ಅವರವರ ಯೋಗ್ಯತಾನುಸಾರವಾಗಿ ಸತ್ಕರಿಸಿದನು. ಯಜ್ಞಕ್ಕಾಗಿ ಅಲ್ಲಿಗೆ ಬಂದಿದ್ದ ಸದಸ್ಯರೂ, ಮುತ್ತಿಕ್ಕುಗಳೂ, ದೇವತೆಗಳೂ, ಮನುಷ್ಯರೂ, ಭೂತಗಣಗಳೂ, ಪಿತೃಗಣಗಳೂ, ಚಾರಣರೂ, ವಸುದೇವನಿಂದ ಸತ್ಕೃತರಾಗಿ, ಶ್ರೀಕೃಷ್ಣನಿಗೆ ನಮಸ್ಕರಿಸಿ, ಅವನ ಅನುಮತಿಯನ್ನು ಪಡೆದು, ಆ ಯಾಗದ ವೈಭವವನ್ನು ಕೊಂಡಾಡುತ್ತ, ತಮ್ಮ ತಮ್ಮ ಸ್ಥಾನಗಳಿಗೆ ಹಿಂತಿರುಗಿದರು. ಹಾಗೆಯೇ, ಧೃತಾಷ್ಟ್ರ, ವಿದುರ, ಧರ್ಮರಾಜ, ಭೀಷ್ಮ, ದ್ರೋಣಾದಿಗಳೂ, ಕುಂತೀದೇವಿಯೂ, ನಕಲಕವನೀವರೂ, ನಾರದಮುನಿಯೂ, ಪೂಜ್ಯನಾದ ವ್ಯಾಸಮಹರ್ಷಿಯೂ, ಕ್ರಮವಾಗಿ ತಮ್ಮ ಬಂಧುಗಳನ್ನೂ. ಯಾದವರನ್ನೂ ಪ್ರೀತಿಯಿಂದಾಲಿಂಗಿಸಿ, ಅವರನ್ನು ಬಿಟ್ಟು ಹೋಗಲಾರದೆ ವ್ಯಸನಪಡುತ್ತ, ಕೊನೆಗೆ ಪ್ರಯತ್ನದಿಂದ ತಮ್ಮ ತಮ್ಮ ಪರಿವಾರಗಳೊಡನೆ ಸ್ವದೇಶಗಳಿಗೆ ಹೋದರು ಅಲ್ಲಿ ನಂದಗೋಪನಿಗೂ, ಅವನೊಡನೆ ಬಂದಿದ್ದ ಇತರಗೋಪಾಲಕರಿಗೂ, ಎಲ್ಲರಿಗಿಂತಲೂ ವಿಶೇಷವಾದ ಸತ್ಕಾರಗಳು ನಡೆದುವು. ಆತನು ಬಲರಾಮ ಕೃಷ್ಣರಲ್ಲಿಯೂ, ವಸುದೇವನಲ್ಲಿಯೂ, ಉಗ್ರಸೇನಾದಿಗಳಲ್ಲಿಯೂ ತನಗಿರುವ ನಿರತಿಶಯವಾದ ಪ್ರೀತಿಯಿಂದ, ಅವರನ್ನು ಬಿಟ್ಟು ಹೋಗಲಾರದೆ, ಕೆಲವು ದಿನಗಳವರೆಗೆ ಅವರೊಡನೆಯೇ ನಿಂತುಬಿಟ್ಟನು. ಓ ಪರೀಕ್ಷಿದಾಜಾ! ಹೀಗೆ ವಸುದೇವನು ದೊಡ್ಡ ಯಜ್ಞವನ್ನು ಮಾಡಿ ಮುಗಿಸಿ, ತನ್ನ ಮನೋರಥವೆಂಬ ಮಹಾಕಮುವ್ರವನ್ನು ದಾಖಲಿಸಿ ಮೇಲೆ, ಸಂತೋಷವಿಂದ ಸಕಲಬಂಧುಮಿತ್ರರನ್ನೂ ಮಾತಾಡಿಸುತ್ತ ನಂದಕ ಬಳಿಗೆ ಬಂದು, ಅವನ ಕೈಯನ್ನು ಹಿಡಿದು ಹೀಗೊಂದು

ಹೇಳುವನು “ಆಣ್ಣಾ ! ಪ್ರಾಣಿಗಳನ್ನೆಲ್ಲಾ ಈಶ್ವರನು, ಸ್ನೇಹವೆಂಬ ಒಂದಾ ನೊಂದು ದೃಢವಾದ ಪಾಶದಿಂದ ಬಿಗಿದಿರುವನು. ಎಂತಹ ಧೀರರಾದರೂ ಅದನ್ನು ಕಿತ್ತು ಹಾಕಲಾರರು. ದೇವತೆಗಳಿಗಾಗಲಿ, ಜ್ಞಾನಿಗಳಾದ ಯೋಗಿಗಳಿಗಾಗಲಿ, ಅದನ್ನು ಬಿಡಿಸಿಕೊಳ್ಳುವುದು ಸಾಧ್ಯವಲ್ಲವೆಂದೇ ನನಗೆ ತೋರುವುದು. ಈ ವಿಷಯದಲ್ಲಿ ಈಗ ನಿನ್ನನ್ನೇ ನಿದರ್ಶನವಾಗಿ ಹೇಳಬಹುದು. ಏಕೆಂದರೆ, ಹಿಂದೆ ನಿನ್ನಿಂದ ನಾನು ಎಣೆಯಿಲ್ಲದ ಉಪಕಾರವನ್ನು ಪಡೆದನು. ಆ ಉಪಕಾರಕ್ಕೆ ಇದುವರೆಗೆ ನಾನು ತಕ್ಕ ಪ್ರತ್ಯುಪಕಾರವನ್ನು ನಡೆಸಲಾರದೆ ಹೋದುದರಿಂದ ನನ್ನನ್ನು ಉಪಕಾರಸ್ಮರಣೆಯಿಲ್ಲದ ಅಜ್ಞರ ಗುಂಪಿನಲ್ಲಿಯೇ ಸೇರಿಸಬೇಕಾಗುವುದು. ಹೀಗೆ ನೀನು ಮಾಡಿದ ಉಪಕಾರವು ನಮ್ಮಲ್ಲಿ ನಿಷ್ಫಲವೇ ಆದ್ದರೂಕೂಡ, ಈಗಲೂ ನೀನು ನನ್ನಲ್ಲಿ ಆ ಪೂರ್ವಸ್ನೇಹವನ್ನು ಬಿಡದಿರುವೆಯಲ್ಲವೆ? ಇದರಿಂದಲೇ ಈಶ್ವರ ನಿರ್ಮಿತವಾದ ಸ್ನೇಹವೇನು, ಎಂಬಗೂ ಬಿಟ್ಟು ಹೋಗತಕ್ಕುದಲ್ಲವೆಂದು ತೋರುವುದು. ಆಣ್ಣಾ ! ಮೊದಲು ನಾವು ಕಂಠನ ಬಾಧೆಯಲ್ಲಿ ಸಿಕ್ಕಿಬಿದ್ದಿದ್ದಾಗ, ನಿನಗೆ ಯಾವವಿಧವಾದ ಸಹಾಯವನ್ನೂ ಮಾಡಲಾರದಿದ್ದೆವು. ಈಗ ನಾವು ಮೊದಲಿನ ಸ್ಥಿತಿಗೆ ಬಂದಿದ್ದರೂ, ಆ ಐಶ್ವರ್ಯವು ದಿಂದ ಕುರುಡರಾಗಿ, ಹಿಂದೆ ನೀನು ಮಾಡಿದ ಉಪಕಾರವನ್ನೇ ಮರೆತಂತೆ ಉದಾಸೀನರಾಗಿರುವೆವು. ಇದರಿಂದ ನನ್ನ ಮನಸ್ಸಿಗೆ ತೋರುವುದೇನೆಂದರೆ, ಶ್ರೇಯಃಕಾಂಕ್ಷಿಯಾದ ಪ್ರರುಷನಿಗೆ, ಎಂದಿಗೂ ಈ ವಿಧವಾದ ರಾಜ್ಯಾಧಿಕಾರವುಂಟಾಗಬಾರದು. ಐಶ್ವರ್ಯವು ದಿಂದ ಕೊಬ್ಬಿದವನು, ದೊಡ್ಡವರೆಂದೂ, ಬಂಧುಗಳೆಂದೂ, ಇಷ್ಟಮಿತ್ರರೆಂದೂ, ಸಾಧುಗಳೆಂದೂ, ನೋಡಲಾರನು” ಎಂದು ಹೇಳಿ, ಅವಸುಂದೇವನು, ಹಿಂದೆ ನಂದನು ತನಗೆ ಮಾಡಿದ ಉಪಕಾರವನ್ನು ಸ್ಮರಿಸಿಕೊಂಡು, ಧಾರೆಧಾರೆಯಾಗಿ ಕಣ್ಣೀರುಬಿಡುತ್ತ ಆಳುವುದಕ್ಕೂ ಆರಂಭಿಸಿದನು. ಆಗ ನಂದನು. ವಸುಂದೇವನಿಗೆ ನಾನಾವಿಧಸಮಾಧಾನೋತ್ತಿಯನ್ನು ಹೇಳಿ, ದುಃಖಶಾಂತಿಯನ್ನು ಮಾಡಿದನು. ಆಮೇಲೆ ನಂದನು ತನ್ನ ಪರಿವಾರಗಳೊಡನೆ ಹೊರಡುವುದಕ್ಕೆ ಯತ್ನಿಸಿದಾಗಲೆಲ್ಲಾ ವಸುಂದೇವನೇ ಮೊದಲಾದ ಯಾದವರೆಲ್ಲರೂ, ಈ ಹೊತ್ತು, ನಾಳೆ, ನಾಡಿದು, ಎಂದು ನಿರ್ಬಂಧಿಸುತ್ತಿದ್ದುದರಿಂದಲೂ, ಬಲರಾಮಕೃಷ್ಣರಲ್ಲಿ ತನಗಿದ್ದ ಪ್ರೀತಿಯಿಂದಲೂ, ಅಲ್ಲಿಂದ ಬಿಟ್ಟು ಹೋಗಲಾರದೆ, ಮೂರುತಿಗಳವರೆಗೆ ಅವರೊಡನೆಯೇ ವಾಸಮಾಡುತ್ತಿದ್ದನು. ಈ ಮೂರುತಿಗಳಾದಮೇಲೆ ವಸುಂದೇವನೂ, ಉಗ್ರಸೇನನೂ, ಬಲರಾಮಕೃಷ್ಣರೂ, ಉದ್ಧವನೂ, ತಮತಮಗೆ ತೋರಿದಂತೆ ವಸ್ತ್ರಾಭರಣಗಳನ್ನೂ, ಇನ್ನೂ ಬೇಕಾದುದಾದ ಅಮೂಲ್ಯವಸ್ತುಗಳನ್ನೂ ಕೊಟ್ಟು,

ನಂದನನ್ನು ಸತ್ಕರಿಸಿದರು. ಆ ಮೇಲೆ ಅವನು ತನ್ನ ಪರಿವಾರಗಳೊಡನೆ ಗೋಕುಲಕ್ಕೆ ಪ್ರಯಾಣಮಾಡಿದನು. ಹೀಗೆ ನಂದನೂ, ಗೋಪಸ್ತ್ರೀಯರೂ, ಗೋಪಾಲಕರೂ, ಅಲ್ಲಿಂದ ಬಿಟ್ಟು ಬರುವಾಗ, ಆ ಶ್ರೀಕೃಷ್ಣನ ಪಾದಾರವಿಂದಗಳಲ್ಲಿ ನಟ್ಟ ಮನಸ್ಸನ್ನು ತಿರುಗಿಸಲಾರದೆ, ಅನವರತವೂ ಅವನನ್ನೇ ಚಿಂತಿಸುತ್ತ, ದಾರಿಯುದ್ದಕ್ಕೂ ಆ ಕೃಷ್ಣನ ಗುಣಗಳನ್ನೇ ಕೊಂಡಾಡುತ್ತ, ಮಧುರೆಯ ಕಡೆಗೆ ಬಂದರು. ಹೀಗೆ ಯಜ್ಞಾರ್ಥವಾಗಿ ಬಂದಿದ್ದವಸುದೇವನ ಬಂಧುಗಳೆಲ್ಲರೂ ಅವರವರ ಸ್ಥಾನಗಳಿಗೆ ಹಿಂತಿರುಗಿದಮೇಲೆ, ಕೃಷ್ಣನನ್ನೇ ಪರದೈವವೆಂದು ನಂಬಿ ಅವನ ಆಶ್ರಯದಲ್ಲಿದ್ದ ವೃಷ್ಟಿಗಳೆಲ್ಲರೂ, ಮಳೆಗಾಲವು ಸಮಾಪಿಸಿದುದನ್ನು ನೋಡಿ ದ್ವಾರಕಾಪುರಗೆ ಹಿಂತಿರುಗಿ ಬಂದು, ಅಲ್ಲಿದ್ದ ಜನರೆಲ್ಲರಿಗೂ, ಆ ತೀರ್ಥಯಾತ್ರೆಯ ಮಹಿಮೆಯನ್ನೂ, ವಸುದೇವನು ಅಲ್ಲಿ ನಡೆಸಿದ ಯಜ್ಞದ ವೈಭವವನ್ನೂ, ತಾವು ಅಲ್ಲಿ ಬಹುಕಾಲದಿಂದ ಅಗಲಿದ್ದ ಇಷ್ಟಮಿತ್ರ ಬಂಧುಗಳ ಸಮಾಗಮದಿಂದ ಸಂತೋಷಿಸಿದುದನ್ನೂ, ಹೇಳಿಹೇಳಿ ಕೊಂಡಾಡುತ್ತಿದ್ದರು.

ಇದು ಎಂಭತ್ತನಾಲ್ಕನೆಯ ಅಧ್ಯಾಯವು.



{

 ವಸುದೇವನು ಶ್ರೀಕೃಷ್ಣನ ಯಾಥಾತ್ಮ್ಯವನ್ನು  
 ವರ್ಣಿಸಿದನು.
 
}

ಓ ಪರೀಕ್ಷಿದಾಜಾ! ಅದರಿಂದಾಚೆಗೆ, ಒಮ್ಮೆ ಬಲರಾಮಕೃಷ್ಣರಿಬ್ಬರೂ ತಂದೆಯಾದ ವಸುದೇವನ ಬಳಿಗೆ ಬಂದು, ಅವನಿಗೆ ಪಾದಾಭಿವಂದನವನ್ನು ಮಾಡಿದರು. ವಸುದೇವನು ತನ್ನ ಕುಮಾರರಿಬ್ಬರನ್ನೂ ಪ್ರೀತಿಯಿಂದಾಲಿಂಗಿಸಿ ಮನ್ನಿಸಿದನು. ಶ್ರೀಕೃಷ್ಣನನ್ನು ನೋಡಿದೊಡನೆ ವಸುದೇವನಿಗೆ, ಹಿಂದೆ ಸ್ವಮಂತ ಕ್ಷೇತ್ರದಲ್ಲಿ ಮಹರ್ಷಿಗಳು ತನಗೆ ಸೂಚಿಸಿದ್ದ ರಾಮಕೃಷ್ಣರ ಪ್ರಭಾವವು ನೆನಪಿಗೆ ಬಂದಿತು. ಆ ಮಹರ್ಷಿಗಳ ಮಾತಿನಿಂದ ಅವನಿಗೆ ತನ್ನ ಮಕ್ಕಳು ಮಹಾಪ್ರಭಾವವುಳ್ಳವರೆಂಬ ನಂಬಿಕೆ ಹುಟ್ಟಿತು. ಆಗ ವಸುದೇವನು ಆ ಪುತ್ರರಿಬ್ಬರನ್ನೂ ಕುರಿತು ಹೀಗೆಂದು ಹೇಳುವನು. ಕೃಷ್ಣಾ! ಕೃಷ್ಣಾ! ನೀನು ಯಾಥಾತ್ಮ್ಯವು ಈಗೀಗಲೇ ತನಗೆ ತಿಳಿಯುತ್ತಿರುವುದು. ನೀನು ಯೋಗೀಶ್ವರರಿಗೆಲ್ಲಾ ಈಶ್ವರನೆನಿಸಿರುವೆ. ಓ ಬಲರಾಮಾ! ಪುರಾಣಪುರುಷನಾದ ಸಂಕರ್ಷಣನೇ ನೀನು! ನೀನಿಬ್ಬರೂ ಈ ಜಗತ್ತಿಗೆಲ್ಲಾ ಕಾರಣಭೂತವಾದ ಸಾಕ್ಷಾತ್ಪ್ರಕೃತಿಪುರುಷತರೀಕರೇಂಬು

ದನ್ನೂ, ಅವೆರಡಕ್ಕೂ ವಿಲಕ್ಷಣವೆನಿಸಿದ ಪರಮಾತ್ಮಸ್ವರೂಪರೆಂಬುದನ್ನೂ ನಾನು ತಿಳಿದೆನು. ಈ ಪ್ರಪಂಚದಲ್ಲಿ, \* ಎಲ್ಲಿ, ಯಾಗವಾಗ, ಯಾವುದರಿಂದ, ಯಾವುದರಮೂಲಕವಾಗಿ, ಯಾವಕಾರಣಕ್ಕಾಗಿ, ಯಾವುದರ ಸಂಬಂಧವುಳ್ಳ ಯಾವಯಾವ ವಸ್ತುವು, ಹೇಗೆ ಹುಟ್ಟಿರುವುದೋ, ಅವೆಲ್ಲವೂ, ಪ್ರಕೃತಿಪುರುಷೇ ಶ್ವರತೆನಿಸಿಕೊಂಡ ನೀವೇಹೊರತು ಬೇರೆಯಲ್ಲ! ಓ ಅಧೋಕ್ಷಜಾ! ಹೀಗೆ ನಿನ್ನಿಂದ ಸೃಷ್ಟಿಸಲ್ಪಟ್ಟ ನಾನಾವಿಧವಾದ ಪ್ರಪಂಚದಲ್ಲಿ ನಿನಗೆ ಶರೀರಭೂತವಾದ ಜೀವನೊಡನೆ ನೀನೂ ಪ್ರವೇಶಿಸಿ, ಅವುಗಳನ್ನು ರಕ್ಷಿಸುತ್ತಿರುವೆ! ಅದರೊಳಗಣ ಪ್ರಾಣಜೀವಗಳೆರಡೂ ನಿನಗೆ ಶರೀರವೆನಿಸಿದ್ದರೂ, ಆ ಶರೀರಗತವಾದ ದೋಷಗಳಿಗಾಗಲಿ, ವಿಕಾರಗಳಿಗಾಗಲಿ ನೀನು ಈಡಾಡತಕ್ಕವನಲ್ಲ! ಸೃಷ್ಟಿಸಾಧನಗಳಾದ ಪ್ರಾಣಗಳು, ಪಂಚಭೂತಗಳು, ಏಕಾದಶೇಂದ್ರಿಯಗಳು, ಮಹದಹಂಕಾರತತ್ವಗಳು, ಇವೆಲ್ಲಕ್ಕೂ ಸೃಷ್ಟಿಕಾರ್ಯೋಪಯುಕ್ತಗಳಾದ ಯಾವಯಾವ ಶಕ್ತಿಗಳುಂಟೋ, ಅವೆಲ್ಲವೂ ಅಸ್ವತಂತ್ರಗಳು! ಅವುಗಳಲ್ಲಿ ಒಂದೊಂದಕ್ಕೆ ಒಂದೊಂದು ಶಕ್ತಿಯುಮಾತ್ರ ನಿನ್ನಿಂದ ನಿಮಿತ್ತವಾಗಿರುವುದು. ಆ ಜೀವಪ್ರಾಣಗಳಲ್ಲಿ ಒಂದರ ಕಾರ್ಯವನ್ನು ಮತ್ತೊಂದು ನಡೆಸಲಾರದು. ಹೀಗೆ ಅವುಗಳ ಶಕ್ತಿಯಲ್ಲಿಯೇ ಒಂದಕ್ಕೊಂದಕ್ಕೆ ಹೊಂದಿಕೆಯಿಲ್ಲದಿರುವಾಗ, ಅವು ಸ್ವತಂತ್ರವಾಗಿ ಕೆಲಸವನ್ನು ತಾನೇ ಮಾಡಬಲ್ಲವೆ? ಅಚೇತನಗಳಾದ ದೇಹಾದಿಗಳ ಚೇಷ್ಟೆಯಿಲ್ಲವೂ, ಜೀವಾತ್ಮಪರಮಾತ್ಮರ ಚೇಷ್ಟೆಯಲ್ಲದೆ ಬೇರೆಯಲ್ಲ! ಜೀವನ ಚೇಷ್ಟೆಗೂ ಪರಮಾತ್ಮನಾದ ನೀನೇ ನಿರಾಹಕನು. ಜೀವನಿಗೇ ಆ ಸ್ವಾತಂತ್ರ್ಯವಿಲ್ಲದಿರುವಾಗ ಪ್ರಾಣಾದಿಗಳಿಗೆ ಆ ಸ್ವಾತಂತ್ರ್ಯವನ್ನು ಹೇಗೆ ಹೇಳಬಹುದು? ಚಂದ್ರನಿಗೆ ಕಾಂತಿ, ಅಗ್ನಿಗೆ ತೇಜಸ್ಸು, ಸೂರ್ಯನಿಗೆ ಪ್ರಭೆ, ನಕ್ಷತ್ರಗಳಿಗೆ ಹೊಳವು, ಮಿಂಚಿಗೆ ಪ್ರಕಾಶ, ಪರ್ವತಗಳಿಗೆ ಸ್ಫುರ್ಮುಖಭೂಮಿಯಲ್ಲಿರತಕ್ಕ ಗಂಧ. ಇವೆಲ್ಲವೂ ವಾಸ್ತವದಲ್ಲಿ ನೀನೇ! ಜಲವು ಲೋಕಕ್ಕೆ ಜೀವನಹೇತುವಾಗಿರುವುದು. ಅವುಗಳೆರತಕ್ಕ ಸ್ನೇಹವೂ, ರಸವೂ, ಅವುಗಳ ಮಾಧುರ್ಯವೂ ಇವೆಲ್ಲವೂ ನಿನಗೆ ಅಧೀನವಾದುದೇ! ವಾಯುವಿಗಿರತಕ್ಕ ಶಕ್ತಿ, ಬಲ, ನೇಗ, ಧಾರಣಶಕ್ತಿ, ನಡೆ, ಇವೆಲ್ಲವೂ, ನಿನ್ನ ಶಕ್ತಿಯೇ! ದಿಕ್ಕುಗಳೂ, ಆಕಾಶವೂ, ಅವುಗಳಲ್ಲಿ ಕಾಣತಕ್ಕ ಅವಕಾಶವೂ, ಆಕಾಶದ ಗುಣವಾದ ಶಬ್ದವೂ ನೀನೇ! ತಬ್ಬವ್ಯಂಜಕಗಳಾದ ಅಕಾರಾದಿವರ್ಣಗಳೂ, ಹಿಂಕಾರವೂ, ಬೇರೆಬೇರೆ ಆಕಾರಗಳ ಪೃಥಕ್ಪ್ರಕೃತಿಯೂ ನೀನೇ! ಇಂದ್ರಿಯಗಳಿಗಿರುವ ವಿಷಯಗ್ರಹಣಶಕ್ತಿಯೂ, ಆ

\* ಇಲ್ಲಿ ಅಧಿಕರಣ ಮೊದಲಾದ ಕಾರಕಗಳೆಲ್ಲವೂ ನೀತೇ ಎಂದು ಭಾವವು.




ಶಕ್ತಿಗಳನ್ನು ಕೊಡತಕ್ಕ ಅಭಿಮಾನಿದೇವತೆಯೂ ನೀನೇ ! ಬುದ್ಧಿಯಲ್ಲಿರತಕ್ಕ ಬೋಧಶಕ್ತಿಯೂ, ಜೀವನಿಗೆ ಎಡೆಬಿಡದೆ ಅನುಸರಿಸಬರುವ ಸಂಸ್ಕಾರಜನ್ಯವಾದ ಜ್ಞಾನವೂ ನೀನೇ ! ಆಕಾಶಾದಿಭೂತಗಳಿಗೆ ಕಾರಣವಾದ ತಾಮಸಾಹಂಕಾರವೂ, ಇಂದ್ರಿಯಗಳಿಗೆ ಅನುಗ್ರಾಹಕವಾದ ತೈಜಸಾಹಂಕಾರವೂ, ವೈಕಾರಿಕವೆನಿಸಿ ಕೊಂಡ ಸಾತ್ವಿಕಾಹಂಕಾರವೂ, ಕರ್ಮಮಾರ್ಗದಲ್ಲಿರತಕ್ಕವರಿಗೆ ಆ ಕರ್ಮಫಲವನ್ನು ಕೊಡತಕ್ಕ ಪ್ರಧಾನಕರ್ಮವೂ ನೀನೇ ! ಮಣ್ಣು, ಭಂಗಾರ ಮೊದಲಾದ ದ್ರವ್ಯಗಳಿಗೆ, ಆಗಾಗ ಉಂಟಾಗತಕ್ಕ ವಿಕಾರಗಳು ನಶ್ವರಗಳಾದರೂ, ಪ್ರಧಾನ ದ್ರವ್ಯಕ್ಕೆ ಮಾತ್ರ ನಾಶವಿಲ್ಲದೆ, ಎಲ್ಲಾ ಅವಸ್ಥೆಗಳಲ್ಲಿಯೂ, ಅದು ಅನುಸರಿಸಿ ಬರುವಂತೆ. ಲೋಕದಲ್ಲಿ ಆಯಾಭಾವಗಳು ನಶ್ವರಗಳೆನಿಸಿ, ಒಮ್ಮೊಮ್ಮೆ ಕಾಣಿಸುತ್ತಲೂ, ಮತ್ತೊಮ್ಮೆ ಕಾಣಿಸದೆಯೂ ಹೋಗುತ್ತಿರುವಾಗ, ಅವುಗಳಿಗೆ ಆಶ್ರಯವಾಗಿ ಸ್ಥಿರವಾದ ಭಾವವು ಯಾವುದೋ ಅದು ನೀನೇ ಆಗಿರುವೆ. ಸತ್ಪರಜಸ್ತಮಸ್ಸುಗಳೆಂಬ ಗುಣಗಳೂ, ಆ ಗುಣಗಳ ವೃತ್ತಿಗಳೂ, ಬ್ರಹ್ಮನೆನಿಸಿಕೊಂಡ ನಿನ್ನ ಸಂಕಲ್ಪರೂಪಜ್ಞಾನದಿಂದಲೇ ಕಲ್ಪಿತಗಳಾಗಿರುವುವು. ಆದುದರಿಂದ ಈ ಕಲ್ಪನೆಗಳು ಜೀತನಗಳಿಗಿಂತಲೂ ಭಿನ್ನವಾದ ನಿನ್ನಲ್ಲಿ ಸಂಬಂಧಿಸಲಾರವು. ಈ ವಿಕಾರಗಳೆಲ್ಲವೂ ಪ್ರಕೃತಿ ಮೊದಲಾದುವುಗಳಲ್ಲಿಯೇ ಸೇರಿರುವುವು. ಆದರೆ ನೀನು ಅಂತಹ ವಿಕಾರವಸ್ತುಗಳೊಳಗೆ ಯಾವಾಗಲೂ ಅಂತರ್ಯಾಮಿಯಾಗಿ ಪ್ರವೇಶಿಸಿರುವೆಯೆಂದು ಶಾಸ್ತ್ರಪ್ರಮಾಣಗಳಿಂದ ಸಿದ್ಧವಾಗುವುದು. ಸತ್ಪಾದಿಗುಣಗಳ ಪ್ರವಾಹರೂಪವಾದ ಸಂಸಾರದಲ್ಲಿ ಬಿದ್ದವರು, ಸರ್ವಾಂತರಾತ್ಮನಾದ ನಿನ್ನ ಯಾಥಾತ್ಮ್ಯವನ್ನು ತಿಳಿಯಲಾರದೆ, ಅಜ್ಞಾನದಿಂದಲೂ, ಪಾಪಪುಣ್ಯಕರ್ಮ ಸಂಬಂಧದಿಂದಲೂ ಕಳವಳಿಸುವರು. ಈ ಲೋಕದಲ್ಲಿ ದುರ್ಲಭವಾದ ಮನುಷ್ಯ ಜನ್ಮವನ್ನೂ, ಇಂದ್ರಿಯಪಟುತ್ವವನ್ನೂ ಹೊಂದಿದ್ದರೂ, ಪುರುಷನು ನಿನ್ನ ಮಾಯೆಯಿಂದ ಮೋಹಿತನಾಗಿ, ತನಗೆ ಶ್ರೇಯಸ್ಸಾಧನವಾದ ನಿನ್ನ ಯಾಥಾತ್ಮ್ಯಜ್ಞಾನವನ್ನೇ ಮರೆತಿರುವನು. ಆಯ್ಯೋ ! ಅಂತವನ ಆಯುಸ್ಸು ವ್ಯರ್ಥವಾಗಿಯೇ ಕಳೆದು ಹೋಗುತ್ತಿರುವುದು. ಈ ದೇಹದಲ್ಲಿಯೂ, ದೇಹಸಂಬಂಧಿಗಳಾದ ಹೆಂಡಿರು ಮಕ್ಕಳು ಮೊದಲಾದವರಲ್ಲಿಯೂ, “ನಾನು, ನನ್ನದು” ಎಂಬ ಸ್ನೇಹಪಾಶಗಳಿಂದ ನೀನೇ ಸಮಸ್ತಜಗತ್ತನ್ನೂ ಕಟ್ಟಿಹಾಕಿರುವೆ. ಕೃಷ್ಣಾ ! ನೀವಿಬ್ಬರೂ ನಿಜವಾಗಿಯೂ ನನ್ನ ಮಕ್ಕಳಲ್ಲ ! ನೀವಿಬ್ಬರೂ ಸಾಕ್ಷಾತ್ಪ್ರಕೃತಿಪುರುಷರು. ಭೂಮಿಗೆ ಭಾರಭೂತರಾದ ಕ್ಷತ್ರಿಯರನ್ನು ನಿಗ್ರಹಿಸುವುದಕ್ಕಾಗಿಯೇ ಅವತರಿಸಿದವರು. ನಿನ್ನ ಅವತಾರಕಾಲದಲ್ಲಿ ನಿನ್ನ ಬಾಯಿಂದಲೇ ಈ ವಿಷಯವನ್ನು


ನೀನು ನನಗೆ ತಿಳಿಸಿದ್ದರೂ, ಆಗಾಗ ನಾನೂ ನಿನ್ನ ಮಾಯೆಯಿಂದ ಮೋಹಿತನಾಗಿ, ನಿನ್ನನ್ನು ಪುತ್ರಮೋಹದಿಂದ ಕಾಣುತ್ತಿದ್ದೆನು. ಓ ದೀನಬಂಧೋ! ಈಗ ನಾನು ಬೇರೆ ಉಪಾಯವೊಂದನ್ನೂ ಕಾಣದೆ, ಸಂಸಾರಭಯನಿವರ್ತಕವಾದ ನಿನ್ನ ಪಾದಾರವಿಂದವನ್ನು ಶರಣುಹೊಂದಿರುವೆನು. ದೇಹದಲ್ಲಿ ಆತ್ಮಬುದ್ಧಿಯಿಂದಲೂ, ಪರಾತ್ಪರನಾದ ನಿನ್ನಲ್ಲಿ ಪುತ್ರಮೋಹದಿಂದಲೂ, ಬುದ್ಧಿಗೆಟ್ಟು ನಾನು ವಿಷಯಾಭಿಲಾಷೆಯಿಂದ ಕಳೆದ ಕಾಲವು ಹೋಗಲಿ. ಇನ್ನು ಮೇಲಾದರೂ ನನಗೆ ವಿಷಯವೈರಾಗ್ಯವನ್ನು ಅನುಗ್ರಹಿಸಬೇಕು. ಕೃಷ್ಣಾ! ನಿನ್ನ ಜನನಕಾಲದಲ್ಲಿ ಪ್ರಸವಗೃಹದಲ್ಲಿದ್ದಾಗಲೇ ನೀನು ನಮ್ಮನ್ನು ನೋಡಿ “ನನಗೆ ಕರ್ಮಾಧೀನವಾದ ಜನ್ಮಾದಿಗಳಿಲ್ಲದಿದ್ದರೂ ಧರ್ಮಮರ್ಯಾದೆಯನ್ನು ರಕ್ಷಿಸುವುದಕ್ಕಾಗಿ ಒಂದೊಂದು ಯುಗದಲ್ಲಿಯೂ ಹೀಗೆ ಅವತರಿಸುತ್ತಿರುವೆನು” ಎಂದು ಹೇಳಿರುವೆ? ನೀನು ಈ ವಿಧವಾಗಿ ಆಗಾಗ ಅನೇಕದೇಹಗಳನ್ನು ಗ್ರಹಿಸುತ್ತಲೂ, ಬಿಡುತ್ತಲೂ ಇದ್ದರೂ, ನಿನ್ನ ಸ್ವಭಾವವು ಮಾತ್ರ ಆಕಾಶದಂತೆ ನಿರ್ಲೇಪವಾಗಿರುವುದು. ಎಲೈ ಪುಣ್ಯಶೋಕನೆ! ಈ ನಿನ್ನ ಮಾಯೆಗಳನ್ನೂ, ವಿಭೂತಿಗಳನ್ನೂ ಯಾವನು ತಾನೇ ತಿಳಿಯಬಲ್ಲನು” ಎಂದನು.

ಓ ಪರೀಕ್ಷಿದ್ರಾಜಾ! ತನಗೆ ತಂದೆಯಾದ ವಸುದೇವನು ಹೇಳಿದ ಈ ಸ್ತುತಿವಾಕ್ಯವನ್ನು ಕೇಳಿ ಕೃಷ್ಣನು, ಮಂದಹಾಸದಿಂದ ನಗುತ್ತ, ವಿನಯಪೂರ್ವಕವಾದ ಮೃದುವಾಕ್ಯಗಳಿಂದ ಹೀಗೆಂದು ಹೇಳುವನು! “ಜನಕಾ! ನೀನು ನನ್ನನ್ನೇ ಪರಬ್ರಹ್ಮವೆಂದು ಹೇಳಿದೆ! ನಿನ್ನ ಮಕ್ಕಳಾದ ನಮಗೆ, ಲೋಕದಲ್ಲಿ ಸಮಸ್ತವೂ ಬ್ರಹ್ಮಾತ್ಮಕವೆಂಬ ತತ್ವವನ್ನು ಉಪದೇಶಿಸುವುದಕ್ಕಾಗಿ ನೀನು ಹೀಗೆಹೇಳಿರಬಹುದೇಹೊರತು ಬೇರೆಯಲ್ಲ! ನಾನು ಆಷ್ಟೊಂದು ಗೌರವಕ್ಕೆ ಪಾತ್ರನಲ್ಲದಿದ್ದರೂ, ನೀನು ಹೇಳಿದ ಮಾತು ಯುಕ್ತವೆಂದೇ ಭಾವಿಸಬೇಕಾಗಿದೆ. ಜನಕಾ! ನಾನಾಗಲಿ, ನನ್ನಣ್ಣನಾದ ಬಲರಾಮನಾಗಲಿ, ಅಷ್ಟೇಕೆ? ಈ ಚರಾಚರಾತ್ಮಕವಾದ ಸಮಸ್ತಪ್ರಪಂಚವೂ ಪರಬ್ರಹ್ಮಾತ್ಮಕವಾಗಿಯೇ ಇರುವುದೆಂದು ತಿಳಿಯಬೇಕು. ಏಕೆಂದರೆ, ಸ್ವಯಂಪ್ರಕಾಶನಾದ ಪರಮಾತ್ಮನು ತಾನೊಬ್ಬನೇ ಆಗಿದ್ದರೂ, ಪ್ರಾಕೃತಗುಣಗಳ ಸಂಬಂಧವಿಲ್ಲದವನಾಗಿದ್ದರೂ, ಆ ಸತ್ವಾದಿಗುಣಗಳಮೂಲಕವಾಗಿ ತನ್ನಿಂದ ಸೃಷ್ಟಿಸಲ್ಪಟ್ಟ ದೇವಮನುಷ್ಯಾದಿ ಸಮಸ್ತಶರೀರಗಳಲ್ಲಿಯೂ, ವ್ಯಾಪಿಸಿ, ತಾನೇ ನಾನಾವಿಧದಿಂದ ಕಾಣಿಸಿಕೊಳ್ಳುವನೆಂದು ಪ್ರಮಾಣಗಳಿಂದ ಸ್ಪಷ್ಟವಾಗುವುದು. ಪೃಥಿವಿ, ಅಪ್ಪು, ತೇಜಸ್ಸು, ವಾಯು, ಆಕಾಶಗಳೆಂಬ

ಪಂಚಭೂತಗಳೂ, ತಮ್ಮಿಂದುಂಟಾದ ಕಾರ್ಯವಸ್ತುಗಳಲ್ಲಿ ತಾವೇ ಆಯಾ ಆಕೃತಿಗೆ ತಕ್ಕಂತೆ, ಸಣ್ಣದಾಗಿಯೂ, ದೊಡ್ಡದಾಗಿಯೂ, ಪ್ರತ್ಯೇಕವಾಗಿಯೂ, ಗುಂಪಾಗಿಯೂ ತೋರುವಂತೆ, ಈ ಪರಮಾತ್ಮನು, ತನ್ನ ಒಂದೇ ಸ್ವರೂಪವನ್ನು ನಾನಾವಿಧವಾಗಿ ತೋರಿಸುತ್ತಿರುವನು” ಎಂದನು.

ಹೀಗೆ ಭಗವಂತನಾದ ಕೃಷ್ಣನ ಬಾಯಿಂದ ಹೊರಟ ತತ್ವಾರ್ಥಸಾರವನ್ನು ಕೇಳಿ ವಸುದೇವನು, ಪ್ರಪಂಚದಲ್ಲಿ ಬ್ರಹ್ಮಾತ್ಮಕವಲ್ಲದ ವಸ್ತುವೇ ಇಲ್ಲವೆಂಬ ನಿಶ್ಚಯಜ್ಞಾನವನ್ನು ಹೊಂದಿ ಸಂತೋಷದಿಂದಿದ್ದನು.


{

 ಶ್ರೀ ಕೃಷ್ಣನು ತನಗೆ ಮೊದಲು ದೇವಕೀದೇವಿಯಲ್ಲಿ ಹುಟ್ಟಿದ ಅರು ಗರ್ಭಶಿಶುಗಳನ್ನೂ ತೋರಿಸಿದನು.
 
}


ಪರೀಕ್ಷಿದ್ವಾ ಜಾ! ಹೀಗಿರುತ್ತಿರುವಾಗ ಒಮ್ಮೆ, (ಶ್ರೀಕೃಷ್ಣನಿಗೆ ತಾಯಿಯೆನಿಸಿದುದರಿಂದ) ತಾನೇ ಸರ್ವದೇವತಾಸ್ವರೂಪೆಯೆನಿಸಿಕೊಂಡ ದೇವಕೀದೇವಿಯು, ತನ್ನ :ಮಕ್ಕಳಾದ ಬಲರಾಮಕೃಷ್ಣರು, ಅಗಾಗ ನಡೆಸಿದ ಅದ್ಭುತ ಕಾರ್ಯಗಳನ್ನು ಕೇಳಿ ಆನಂದಿಸುತ್ತಿದ್ದಳು. ಆದರಲ್ಲಿ ಶ್ರೀಕೃಷ್ಣನು ಸಾಂದೀಪನಿಯೆಂಬ ತನ್ನ ಗುರುವಿನ ಮೃತಪುತ್ರನನ್ನು ಬದುಕಿಸಿ ತಂದ ಮೃತ್ತಾಂತವನ್ನು ಕೇಳಿದಳು. ಆಗ ಅವಳಿಗೆ, ಹಿಂದೆ ಕಂಸನಿಂದ ಸಂಹೃತರಾದ ತನ್ನ ಆರುಮಕ್ಕಳ ಮರಣವು ನೆನಪಿಗೆ ಬಂದಿತು. ತಟ್ಟನೆ ಅವಳ ಕಣ್ಣುಗಳಲ್ಲಿ ನೀರು ತುಂಬಿತು. ಆಗ ರಾಮಕೃಷ್ಣರನ್ನು ಕರೆಸಿ ಬಹಳದೈನ್ಯದಿಂದ ಹೀಗೆಂದು ಹೇಳುವಳು! “ರಾಮಾ! ರಾಮಾ! ನೀನು ಆಪ್ರಮೇಯಪ್ರಭಾವವುಳ್ಳವನು. ಕೃಷ್ಣಾ! ನೀನು ಸಮಸ್ತಯೋಗೀಶ್ವರರಿಗೂ ಈಶ್ವರನೆನಿಸಿಕೊಂಡಿರುವೆ. ನೀ ವಿಬ್ಬರೂ ಸೃಷ್ಟಿಕರ್ತರಾದ ಬ್ರಹ್ಮಾದಿಗಳಿಗೂ ಈಶ್ವರರೆಂದೂ, ನಾನು ಕೇಳಿಬಲ್ಲೆನು. ಕಾಲವಶದಿಂದ ಸತ್ತಗುಣವು ಕೆಟ್ಟಾಗ, ಶಾಸ್ತ್ರಮರ್ಯಾದೆಯನ್ನು ಲ್ಲಂಘಿಸಿ ಪ್ರವರ್ತಿಸುವ ಭೂಭಾರಭೂತರಾದ ಕ್ಷತ್ರಿಯರನ್ನು ಕೊಲ್ಲುವುದಕ್ಕಾಗಿಯೇ ನೀವಿಬ್ಬರೂ ಅವತರಿಸಿರುವಿರಿ! ಕೃಷ್ಣಾ! ಯಾವನ ಶಕ್ತಿಯಲ್ಲಿ ಕೋಟಿಕಲಾಂಶಮಾತ್ರದಿಂದಲೇ ಪ್ರಪಂಚದ್ವೈಸೃಷ್ಟಿ ಸ್ಥಿತಿಲಯಗಳೆಲ್ಲವೂ ನಡೆದು ಹೋಗುತ್ತಿರುವುವೋ ಅಂತಹ ಪರಬ್ರಹ್ಮವೇ ನೀನಾಗಿರುವುದರಿಂದ, ಈಗ ನಾನು ನಿನ್ನಲ್ಲಿ ಮರೆಹೊಕ್ಕು ಒಂದು ವಿಷಯವನ್ನು ಪ್ರಾರ್ಥಿಸುವೆನು. ಹಿಂದೆ ನೀವು ನಿಮ್ಮ ವಿದ್ಯಾಗುರುವಾದ ಸಾಂದೀಪನಿಯೆಂಬ ಬಾಹ್ಯಣನ ಕೋರಿಕೆಯಂತೆ, ಬಹುಕಾಲಕ್ಕೆ ಹಿಂದೆ ಮೃತ


ನಾದ ಅವನ ಪುತ್ರನನ್ನು ಯಮಲೋಕದಿಂದ ಬದುಕಿಸಿ ತಂದು, ಅವರಿಗೆ ಗುರು ದಕ್ಷಿಣೆಯಾಗಿ ಕೊಟ್ಟರೆಂದು ಕೇಳಿದೆನು. ಅದರಂತೆಯೇ ಈಗ ನನಗೂ, ಒಂದು ಕೋರಿಕೆಯನ್ನೀಡೇರಿಸಬೇಕು. ದುಷ್ಟನಾದ ಕಂಸನು, ನಿಮಗೆ ನೊಂದಲು ನನ್ನ ಗರ್ಭದಲ್ಲಿ ಜನಿಸಿದ ಆರಮಕೃಷ್ಣನೂ ಕೊಂದುಹಾಕಿರುವನು. ಆ ಮಕ್ಕಳನ್ನು ತಿರುಗಿ ಒಂದಾವರ್ತಿ ಕಣ್ಣಿಂದ ನೋಡಬೇಕೆಂದು ನನಗೆ ಆಸೆಯಿರುವುದು. ಸಮಸ್ತ ಯೋಗಶಕ್ತಿಗಳಿಗೂ ನೀವೇ ಪ್ರಭುಗಳಾದುದರಿಂದ ಆ ಕಾರ್ಯವೇನೂ ನಿಮಗೆ ಅಸಾಧ್ಯವಲ್ಲ! ನನ್ನ ಉದ್ದೇಶವನ್ನು ಕೈಗೂಡಿಸಬೇಕು.” ಎಂದಳು. ಹೀಗೆ ತಾಯಿಯು ದೈನ್ಯದಿಂದ ಪ್ರಾರ್ಥಿಸುವುದನ್ನು ಕೇಳಿ, ಒಡನೆಯೇ ರಾಮಕೃಷ್ಣರಿಬ್ಬರೂ, ತಮ್ಮ ಯೋಗಮಾಯೆಯನ್ನವಲಂಬಿಸಿ, ಸುತಲವನ್ನು ಪ್ರವೇಶಿಸಿದರು. ಸಕಲಜೀವಗಳಿಗೂ ದೈವಸ್ವರೂಪರಾದ ಬಲರಾಮಕೃಷ್ಣರಿಬ್ಬರೂ ಬಂದುದನ್ನು ಕೇಳಿ, ದೈತ್ಯರಾಜನಾದ ಬಲಿಚಕ್ರವರ್ತಿಯು, ಉತ್ಸಾಹದಿಂದ ಸಪರಿವಾರನಾಗಿ ಇದಿರುಗೊಂಡು ಬಂದು, ಅವರಿಗೆ ನಮಸ್ಕರಿಸಿ, ಇಬ್ಬರಿಗೂ ಉತ್ತಮಾಸನಗಳನ್ನು ತಂದೊಪ್ಪಿಸಿದನು. ಸುಖಾಸೀನರಾದ ಅವರ ಪಾದಗಳನ್ನು ತನ್ನ ಕೈಯಿಂದಲೇ ತೊಳೆದು, ಆ ಪಾದತೀರ್ಥಯನ್ನು ತಿರಸ್ಸಿಗೆ ಪ್ರೋಕ್ಷಿಸಿ ಕೊಂಡನು. ಬ್ರಹ್ಮಾದಿದೇವತೆಗಳನ್ನೂ ಪಾವನಮಾಡತಕ್ಕ ಆ ಜಲವನ್ನು ತಿರಸಾಧಾರಣಮಾಡುವಂತೆ ತನ್ನ ಜನರಿಗೂ ನಿಯಮಿಸಿದನು. ಬೆಲೆಯುಳ್ಳ ವಸ್ತ್ರಾಭರಣಗಳನ್ನೂ, ಗಂಧಪುಷ್ಪಗಳನ್ನೂ, ಧೂಪದೀಪಗಳನ್ನೂ ಕಾಣಿಕೆಯಾಗಿ ಸಮರ್ಪಿಸಿದನು. ಅಮೃತಸಮಾನವಾದ ಭಕ್ಷ್ಯಭೋಜ್ಯಗಳನ್ನೂ ತಂದಿಟ್ಟನು. ಅಷ್ಟೇಕೆ? ತನ್ನ ಸರ್ವಸ್ವವನ್ನೂ, ತನ್ನನ್ನೂ, ಅವರಲ್ಲಿ ಸಮರ್ಪಿಸಿ, ಬದ್ಧಾಂಜಲಿಯಾಗಿ ನಿಂತನು. ಆಗ ರಾಮಕೃಷ್ಣರ ದರ್ಶನದಿಂದಂಟಾದ ಸಂತೋಷದಿಂದ, ಅವನ ಕಣ್ಣುಗಳಲ್ಲಿ ಆನಂದಬಾಷ್ಪವು ತುಳುಕುತಿತ್ತು. ಅವನ ದೇಹವೆಲ್ಲವೂ ಪುಳಕಿತವಾಯಿತು. ಅವರ ಪಾದಗಳಿಗೆ ತಲೆಯನ್ನು ಸೋಕಿಸಿ ಚಾರಿಬಾರಿಗೂ ಪ್ರಣಾಮವನ್ನು ಮಾಡುತ್ತ, ಗದ್ದದ ಸ್ವರದಿಂದ ಹೀಗೆಂದು ಹೇಳುವನು. “ರಾಮಾ! ಆದಿಶೇಷಸ್ವರೂಪನಾಗಿ ತಿರಸ್ಸಿನ ಏಕದೇಶದಿಂದಲೇ ಸಮಸ್ತ ವಿಶ್ವವನ್ನೂ ಧರಿಸಿರತಕ್ಕ ನಿನಗೆ ನಮಸ್ಕಾರವು. ಕೃಷ್ಣಾ! ಸಮಸ್ತ ಜಗತ್ತಿಗೂ ವಿಧಾಯಕನಾಗಿಯೂ, ಆತ್ಮಪರಮಾತ್ಮೋಪಾಸನರೂಪವಾದ ಸಾಂಖ್ಯಯೋಗಗಳಿಗೆ ಪ್ರವರ್ತಕನಾಗಿಯೂ, ಪರಬ್ರಹ್ಮಸ್ವರೂಪನಾಗಿಯೂ ಇರುವ ನಿನಗೆ ನಮಸ್ಕಾರವು. ನಿಮ್ಮಿಬ್ಬರ ದರ್ಶನವು ಲೋಕಕ್ಕೆ ದುರ್ಲಭವಾಗಿದ್ದರೂ ಕೆಲವರಿಗೆ ನಿನ್ನ ಕೃಪೆಯಿಂದ ಸುಲಭಸಾಧ್ಯವಾಗುವುದು. ಇದಕ್ಕೆ ನಾನೇ ನಿದ

ಶರಣವು. ರಾಜಸ, ತಾಮಸ ಸ್ವಭಾವವುಳ್ಳ ನಮಗೇ ಈಗ ನಿಮ್ಮ ದರ್ಶನವು ಯಾದೃಚ್ಛಿಕವಾಗಿ ಲಭಿಸಿತಲ್ಲವೆ? ದೈತ್ಯ, ದಾಸವ, ಗಂಧರ್ವ, ಸಿದ್ಧವಿದ್ಯಾಧರ, ಯಕ್ಷ, ರಾಕ್ಷಸ, ಪಿಶಾಚಾದಿಗಳೂ, ಭೂತಗಳೂ ಪ್ರಮಥಗಣಗಳೂ, ನಾವೂ ನಮ್ಮಂತೆ ಇನ್ನೂ ಕೆಲವರೂ, ದೈತ್ಯಾಂಶದಿಂದ ಹುಟ್ಟಿದ ಕಂಸಾದಿಗಳೂ, ಶುದ್ಧಸತ್ವಮಯವಾಗಿ ಕೇವಲ ಶಾಸ್ತ್ರಗಮ್ಯವಾದ ಸ್ವರೂಪವುಳ್ಳ ನಿನ್ನಲ್ಲಿಯಾವಾಗಲೂ ಬದ್ಧವೈರವುಳ್ಳವರು! ಹಾಗಿದ್ದರೂ, ನಿನ್ನ ಕೃಪೆಯಿಂದ ನಮ್ಮಲ್ಲಿ ಕೆಲವರಿಗೆ ನಿನ್ನ ಸಾಲೋಕ್ಯವೂ, ಕೆಲವರಿಗೆ ಸಾವಿರೋಪ್ಯವೂ, ಕೆಲವರಿಗೆ ನಿನ್ನ ಸಾಯುಜ್ಯವೂ ಲಭಿಸಿತು. ಇದರಿಂದ ನಿನ್ನಲ್ಲಿ ಸ್ಥಿರವಾಗಿ ನೆಲೆಸಿದ ಚಿತ್ತವೃತ್ತಿಯು, ಯಾವವಿಧವಾಗಿದ್ದರೂ ಮುಕ್ತಿಕಾರಣವೆಂಬುದು ಸ್ಪಷ್ಟವಾಗುವುದು. ಕೆಲವರು ನಿನ್ನಲ್ಲಿ ದ್ವೇಷದಿಂದಲೂ, ಕೆಲವರು ಭಕ್ತಿಯಿಂದಲೂ, ಕೆಲವರು (ಗೋಪಿಕಾದಿಗಳು) ಕಾಮದಿಂದಲೂ, ನಿನ್ನ ಸಾನ್ನಿಧ್ಯವನ್ನು ಪಡೆದಿರುವರು. ಕೇವಲ ಸತ್ವಗುಣಪ್ರಧಾನರಾಗಿ, ಯಾವಾಗಲೂ ನಿನ್ನ ನ್ನಾಶ್ರಯಿಸಿಯೇ ಇರತಕ್ಕ ದೇವತೆಗಳಿಗೂಕೂಡ ಅಂತಹ ಭಾಗ್ಯವು ಲಭಿಸಲಾರದು. ಆದುದರಿಂದ ಓ ಯೋಗೀಶ್ವರಾ! ನಿನ್ನ ಯೋಗಮಾಯೆಯ ಪ್ರಭಾವವನ್ನಾಗಲಿ, ಅದರ ಸ್ವರೂಪಸ್ವಭಾವಗಳನ್ನಾಗಲಿ, ಹೀಗೆಂದು ನಿರ್ಣಯಿಸುವುದು ಯೋಗಿಗಳಿಗೂ ಸಾಧ್ಯವಲ್ಲ. ಇನ್ನು ನಮ್ಮಂತಹ ಅಜ್ಞರಿಗೆ ಹೇಗೆತಾನೇ ತಿಳಿಯುವುದು? ಆದುದರಿಂದ ನಿನ್ನ ಸ್ವರೂಪ ಸ್ವಭಾವಗಳನ್ನು ಯಥಾವತ್ತಾಗಿ ತಿಳಿದು, ಆ ಜ್ಞಾನಬಲದಿಂದ ಸಂಸಾರಸಮುದ್ರವನ್ನು ದಾಟುವುದೇನೋ ನಮ್ಮಂತವರಿಗೆಸಾಧ್ಯವಲ್ಲ! ಆದುದರಿಂದ ನಿಷ್ಕಾಮರಾದ ಯೋಗಿಗಳಿಗೆ ಮುಖ್ಯಾದರಣೀಯವಾದ ನಿನ್ನ ಪಾದಾರವಿಂದಗಳಲ್ಲಿ ನನಗೆ ಸ್ಥಿರಬುದ್ಧಿಯುಂಟಾಗುವಂತೆ ಅನುಗ್ರಹಿಸಬೇಕು. ಪಾಪಪ್ರಚೂರವಾದ ಈ ಸಂಸಾರವೆಂಬ ಕತ್ತಲೆಮನೆಯನ್ನು ಬಿಟ್ಟು. ಕಾಡಿನಲ್ಲಿ ವೃಕ್ಷಗಳಿಗೆ ಕೆಳಗೆ ತಾನಾಗಿ ಉದಿರಿ ಬಿದ್ದ ಹಣ್ಣು ಮೊದಲಾದುವುಗಳಿಂದ ಹೊಟ್ಟೆಹೊರೆಯುತ್ತ, ತಾಂತಚಿತ್ತನಾಗಿ, ಏಕಾಕಿಯಾಗಿಯೋ, ಸರ್ವಭೂತಸುಹೃತ್ತುಗಳಾದ ಮಹಾತ್ಮರೊಡನೆ ಸೇರಿಯೋ ಕಾಲವನ್ನು ಕಳೆಯುವಂತೆ ಅನುಗ್ರಹಿಸಬೇಕು. ಆದುದರಿಂದ ಈಗ ನೀವು ನನ್ನಲ್ಲಿ ಕೃಪೆಯಿಟ್ಟು, ನಾನು ನಡೆಸಬೇಕಾದ ದಾಸ್ಯವೇನೆಂಬುದನ್ನು ತಿಳಿಸಿ, ನನ್ನನ್ನು ಪಾಪರಹಿತನನ್ನಾಗಿ ಮಾಡಬೇಕು. ನಿನ್ನ ಶಾಸನವನ್ನು ಶ್ರದ್ಧೆಯಿಂದ ನಡೆಸತಕ್ಕವನೇ ತನ್ನ ಕರ್ಮಪಾಶವನ್ನು ಕಿತ್ತು ಉತ್ತಮಪುರುಷಾರ್ಥವನ್ನೂ ಹೊಂದುವನು' ಎಂದನು. ಆಗ ಶ್ರೀಕೃಷ್ಣನು ಬಲಿಚಕ್ರವರ್ತಿಯನ್ನು ಕುರಿತು,

ಓ ದಾನವೋತ್ತಮಾ! ಹಿಂದೆ ಸ್ವಾಯಂಭುವಮನ್ವಂತರದಲ್ಲಿ, ಮ ರೀ ಚಿ ಗೆ ಊರ್ಣೆಯೆಂಬ ಭಾರ್ಯೆಯಲ್ಲಿ ಆರುಮಂದಿ ಪುತ್ರರು ಹುಟ್ಟಿ, ಬ್ರಹ್ಮನಲ್ಲಿ ಅಪ ರಾಧಿಗಳಾಗಿ ಅವನಿಂದ ಶಾಪವನ್ನು ಹೊಂದಿದರು. ಆ ಶಾಪಕಾರಣವನ್ನು ತಿಳಿಸುವೆನು ಕೇಳು. ಬ್ರಹ್ಮನು ಹಿಂದೆ ತನ್ನ ಮಗಳಾದ ಸರಸ್ವತಿಯಲ್ಲಿ ಮೋಹ ಗೊಂಡು, ಅವಳೊಡನೆ ರತಿಯನ್ನು ಮಾಡುವುದಕ್ಕಾಗಿ ಪ್ರಯತ್ನಿಸುತ್ತಿರುವುದನ್ನು ನೋಡಿ, ಅವರು ಅವನನ್ನು ಅಪಹಾಸ್ಯಮಾಡಿದರು. ಹೀಗೆ ಪ್ರಜಾಧಿ ಪತಿಯಾದ ಬ್ರಹ್ಮನಲ್ಲಿ ಅಪರಾಧಿಗಳಾದುದರಿಂದ, ಅವರು ರಾಕ್ಷಸಯೋನಿಯಲ್ಲಿ ಹಿರಣ್ಯಕಶಿಪುವಿನ ಮಕ್ಕಳಾಗಿ ಹುಟ್ಟಿದರು. ಅದರಿಂದಾಚೆಗೆ ಅವರೇ ಭಗವಂತನ ಯೋಗಮಾಯಾಪ್ರಭಾವದಿಂದ, ದೇವಕಿಯ ಗರ್ಭಕ್ಕೆ ಸಾಗಿ ಸಲ್ಪಟ್ಟು ಅವಳ ಶಿಶುಗಳಾಗಿ ಜನಿಸಿದರು. ಆ ಮಕ್ಕಳು ಹುಟ್ಟಿದೊಡನೆ ಕಂಸನು, ಅವುಗಳೆಲ್ಲವನ್ನೂ ಕೊಲ್ಲುತ್ತ ಬಂದನು. ಆ ಮಕ್ಕಳನ್ನು ನೆನೆಸಿಕೊಂಡು ಈಗಲೂನನ್ನ ತಾಯಿಯಾದ ದೇವಕಿಯು ದುಃಖಿಸುತ್ತಿರುವಳು. ಇದೋ! ಆ ಮಕ್ಕಳು ಈಗ ನಿನ್ನ ಸಮೀಪದಲ್ಲಿರುವರು. ನನ್ನ ತಾಯಿಯ ದುಃಖ ಶಾಂತಿಗಾಗಿ ನಾವು ಇವರನ್ನು ಅಲ್ಲಿಗೆ ಕರೆದುಕೊಂಡು ಹೋಗಬೇಕೆಂದಿರುವೆವು. ಇದರಿಂದ ಇವರು ಪಾಪವಿಮುಕ್ತರಾಗಿ, ತಮ್ಮ ದುಃಖವನ್ನು ನೀಗಿ, ಮೊದಲಿನಂತೆ ಪುಣ್ಯಲೋಕವನ್ನು ಹೊಂದುವರು. ಆ ಆರುಮಂದಿಗೂ, ಸ್ಮರ ಉದ್ಧೀಘ, ಪರಿಷ್ಕಂಠ, ಪತಂಗ, ಕ್ಷುದ್ರಭುಕ್, ಘೃಣಿ ಎಂದು ಹೆಸರು. ಈ ಆರು ಮಂದಿಯೂ ನನ್ನ ಅನುಗ್ರಹದಿಂದ ತಿರುಗಿ ಸದ್ಗತಿಯನ್ನು ಹೊಂದುವರು” ಎಂದನು. ಒಡನೆಯೇ ಬಲಿಚಕ್ರವರ್ತಿಯು ಆ ಆರುಮಕ್ಕಳನ್ನೂ ಕೃಷ್ಣನವಶ ಕೊಟ್ಟು, ಅವರನ್ನು ಯಥೋಚಿತವಾಗಿ ಪೂಜಿಸಿ ಕಳುಹಿಸಿಕೊಟ್ಟನು. ಬಲ ರಾಮಕೃಷ್ಣರಿಬ್ಬರೂ ಆ ಕುಮಾರರನ್ನು ದ್ವಾರಕೆಗೆ ಕರೆತಂದು, ತಮ್ಮ ತಾಯಿಯ ವಶಕ್ಕೊಪ್ಪಿಸಿದರು. ಆ ಮಕ್ಕಳನ್ನು ಕಂಡೊಡನೆ, ದೇವಕಿಯು ಪುತ್ರಸ್ನೇಹದಿಂದ ತೊರೆಯಿಕ್ಕುವಸ್ತನವುಳ್ಳವಳಾಗಿ, ಬಾರಿಬಾರಿಗೂ ಆ ಶಿಶುಗಳನ್ನಾಲಿಂಗಿಸಿಕೊಂಡು, ತೊಡೆಯಲ್ಲಿ ಮಲಗಿಸಿ, ತಲೆಯನ್ನಾ ಘ್ರಾಣಿಸುತ್ತ ಸ್ತನ್ಯಪಾನವನ್ನು ಮಾಡಿಸಿದಳು. ಓ! ಪರೀಕ್ಷಿ ದ್ರಾಜಾ! ಸೃಷ್ಟಿಕರ್ತನಾದ ಭಗವಂತನ ಮಾಯೆಯಿಂದ ಮೋಹಿತಳಾದ ದೇವಕೀದೇವಿಯು ಆ ದೈತ್ಯಕುಮಾರರನ್ನು ತನ್ನ ಮಕ್ಕಳೆಂದೇ ಭಾವಿಸಿ ಪರಮ ಪ್ರೇಮದಿಂದ ಪಾಲಿಸುತ್ತಿದ್ದಳು. ಓ! ರಾಜೇಂದ್ರಾ! ಆ ಶಿಶುಗಳ ಭಾಗ್ಯವನ್ನು ನೋಡಿದೆಯಾ? ಸಾಕ್ಷಾತ್ಪ್ರಗವಂತನಾದ ಶ್ರೀಕೃಷ್ಣನು ಕುಡಿದು ಮಿಗಿಸಿದ ಅಮೃತಸಮಾನವಾದ ಸ್ತನ್ಯವನ್ನು ಪಾನಮಾಡಿದುದರಿಂದಲೂ

ಭಗವಂತನ ದೇಹಸ್ವರ್ತದಿಂದಲೂ, ಅವರ ಜನ್ಮಾಂತರವಾಪಗಳೆಲ್ಲವೂ ನೀಗಿದುವು. ಮೊದಲಿನಂತೆ ಅವರಿಗೆ ಅತ್ಯಪರಮಾತ್ಮಸ್ವರೂಪವೂ ಜ್ಞಾನಗೋಚರವಾಯಿತು. ಆ ಮೇಲೆ ಅವರೆಲ್ಲರೂ, ದೇವಕೀ ವಸುದೇವರಿಗೂ, ರಾಮಕೃಷ್ಣರಿಗೂ ಭಕ್ತಿಯಿಂದ ನಮಸ್ಕರಿಸಿ, ಸಮಸ್ತಭೂತಗಳೂ ನೋಡುತ್ತಿದ್ದಹಾಗೆಯೇ ವಿಮಾನವನ್ನೇರಿ ಆಕಾಶ ಮಾರ್ಗದಿಂದ ತಮ್ಮ ಲೋಕಕ್ಕೆ ಹೊರಟುಹೋದರು. ಆಗ ದೇವಕೀದೇವಿಯು, ಬಹು ಕಾಲಕ್ಕೆ ಹಿಂದೆ ಕಂಸನಿಂದ ಸಂಹೃತರಾದ ತನ್ನ ಶಿಶುಗಳು ತಿರುಗಿ ತನ್ನ ಕಣ್ಣಿಗೆ ಗೋಚರಿಸಿದುದೂ, ಒಡನೆಯೇ ಅವರು ವಿಮಾನವನ್ನೇರಿ ಹೊರಟುಹೋದುದೂ, ಇವೆಲ್ಲವೂ ಆ ಶ್ರೀಕೃಷ್ಣನ ಮಾಯೆಯಿಂದೇ ತಿಳಿದು. ಅಶ್ವತ್ಥದಿಂದ ಬೆರಗಾದಳು. ಓ ಪರೀಕ್ಷಿದ್ರಾಜಾ! ನಿನಗೆ ಹೇಳಿದ ಈ ಕೃಷ್ಣ ಚರಿತ್ರವನ್ನು, ಸೂತಪೌರಾಣಿಕನು ಶೌನಕಾದಿ ಮುನಿಗಳಿಗೆ ತಿಳಿಸುತ್ತ “ಓ! ಮಹರ್ಷಿಗಳೇ! ಸಮಸ್ತಪಾಪನಿವಾರಕವಾಗಿಯೂ, ಭಗವದ್ಭಕ್ತರಿಗೆ ಕರ್ಣಾಭರಣವಾಗಿಯೂ ಇರುವ ಪುಣ್ಯ ಶ್ಲೋಕನಾದ ಶ್ರೀಕೃಷ್ಣನ ಈ ಚರಿತ್ರವನ್ನು, ಯಾವನು ಕಿವಿಯಿಂದ ಕೇಳುವನೋ, ಅಥವಾ ಮತ್ತೊಬ್ಬರಿಗೆ ಹೇಳುವನೋ ಅವನು ಆ ಭಗವಂತನಲ್ಲಿಯೇ ನಟ್ಟಮನಸುಳ್ಳವನಾಗಿ, ಭಯರಹಿತವಾದ ಆ ಭಗವಂತನ ಸಾನ್ನಿಧ್ಯವನ್ನು ಹೊಂದುವನು” ಎಂದನು.

ಇದು ಎಂಭತ್ತೈದನೆಯ ಅಧ್ಯಾಯವು.



—\*— ಸುಭದ್ರಾ ಕಲ್ಯಾಣದ ಕಥೆ. —\*—

ತಿರುಗಿ ಪರೀಕ್ಷಿದ್ರಾಜನು ಪ್ರಶ್ನೆಮಾಡುವನು. “ಓ ಮಹರ್ಷಿ! ಬಲ ರಾಮಕೃಷ್ಣರಿಗೆ ತಂಗಿಯಾದ ಸುಭದ್ರೆಯನ್ನು, ಅರ್ಜುನನು ವಿವಾಹಮಾಡಿ ಕೊಂಡ ವೃತ್ತಾಂತವನ್ನು ನನಗೆ ತಿಳಿಸಬೇಕು. ಅವಳು ನನ್ನ ಪಿತಾಮಹಿಯಾದುದರಿಂದ, ಅವಳ ಚರಿತ್ರವನ್ನು ಕೇಳಬೇಕೆಂಬ ಕುತೂಹಲವು ನನಗೆ ವಿಶೇಷವಾಗಿರುವುದು” ಎಂದನು. ಅದಕ್ಕಾ ಶುಕಮುನಿಯು, “ರಾಜೇಂದ್ರಾ! ಕೇಳು! ಅರ್ಜುನನು ತೀರ್ಥಯಾತ್ರೆಗಾಗಿ ಭೂಮಿಯನ್ನು ಸುತ್ತುತ್ತ ಪ್ರಭಾಸ ತೀರ್ಥಕ್ಕೆ ಹೋದನು. ಅಲ್ಲಿ ಅವನು, ತನ್ನ ಮಾವನ ಮಗಳಾದ ಸುಭದ್ರೆಗೆ ವಿವಾಹಪ್ರಯತ್ನವು ನಡೆಯುತ್ತಿರುವುದನ್ನೂ, ಬಲರಾಮನೊ

ಬೃಹನುಮಾತ್ರ ಅವಳನ್ನು ದುರೈದ್ಯನನಿಗೆ ಕೊಡಬೇಕೆಂದು ಪ್ರಯತ್ನಿಸುತ್ತಿರುವುದನ್ನೂ ಕೇಳಿದನು. ಈ ಸಂಬಂಧವು ಆ ಸುಭದ್ರೆಯ ಬಂಧುವರ್ಗದಲ್ಲಿ ಯಾರಿಗೂ ಇಷ್ಟವಿಲ್ಲವೆಂದೂ ಅವನಿಗೆ ತಿಳಿಯಿತು. ಆಗ ಹೇಗಾದರೂ ಆ ಸುಭದ್ರೆಯನ್ನು ತಾನೇ ಮದುವೆಯಾಗಬೇಕೆಂದು ಅರ್ಜುನನಿಗೆ ಆಸೆ ಹುಟ್ಟಿತು. ಬಲರಾಮನಿಗೆ ತಿಳಿಯದೆ ತಂತ್ರದಿಂದ ಆಕೆಯನ್ನು ಪಹರಿಸಿಕೊಂಡು ಹೋಗಬೇಕೆಂದು ನಿಶ್ಚಯಿಸಿ, ಯತಿವೇಷದಿಂದ ತ್ರಿದಂಡವನ್ನು ಹಿಡಿದು ದ್ವಾರಕೆಯಬಳಿಗೆ ಬಂದನು. ಮಳೆಗಾಲದ ನಾಲ್ಕು ತಿಂಗಳೂ ಅಲ್ಲಿಯೇ ಸಮಯನಿರೀಕ್ಷಣೆಯಿಂದ ಕಾದಿದ್ದನು. ಪುರವಾಸಿಗಳೆಲ್ಲರೂ ಅವನನ್ನು ನಿಜವಾದ ಸನ್ಯಾಸಿಯೆಂದೇ ತಿಳಿದು ಗೌರವಿಸುತ್ತಿದ್ದರು. ಬಲರಾಮನೂ ನಿಜಸ್ಥಿತಿಯನ್ನು ತಿಳಿಯದೆ ಅವನನ್ನು ವಿರಕ್ತನಾದ ಸನ್ಯಾಸಿಯೆಂದೇ ನಂಬಿಬಿಟ್ಟನು. ಒಮ್ಮೆ ಬಲರಾಮನು ಅವನನ್ನು ಭಿಕ್ಷೆಗಾಗಿ ಮನೆಗೆ ಕರೆತಂದು ಅವನನ್ನು ಶ್ರದ್ಧೆಯಿಂದ ಸತ್ಕರಿಸಿದನು. ಭಿಕ್ಷೆಯೆಲ್ಲವೂ ನಡೆದ ಮೇಲೆ, ಲೋಕಮೋಹನೆಯಾದ ಸುಭದ್ರೆಯು, ಅಲ್ಲಿ ಆ ಅರ್ಜುನನ ಕಣ್ಣಿಗೆ ಗೋಚರಿಸಿದಳು. ಅರ್ಜುನನು ಸಂತೋಷದಿಂದ ರಳಿದ ಕಣ್ಣುಳ್ಳವನಾಗಿ ಆಕೆಯನ್ನೇ ನೋಡುತ್ತಿರುವಾಗ, ಅವನ ಮನಸ್ಸು ಮನ್ಮಥವಿಹಾರಕ್ಕೊಳಗಾಯಿತು. ಇದರಂತೆಯೇ ಅತ್ತಲಾಗಿ ಸುಭದ್ರೆಗೂ ಸಮಸ್ತ ಸ್ತ್ರೀಯರಿಗೂ ಮೋಹಕರವಾದ ರೂಪಾತಿಶಯವುಳ್ಳ ಆ ಅರ್ಜುನನನ್ನು ನೋಡಿ ಅವನಲ್ಲಿ ಮನಸ್ಸು ನಾಟಿತು. ಅರ್ಜುನನ ಮುಖವನ್ನು ಕಂಡೊಡನೆ ಮುಖದಲ್ಲಿ ಮಂದಹಾಸವನ್ನು ಸೂಚಿಸುತ್ತ, ಲಜ್ಜೆಯಿಂದ ಥಟ್ಟನೆ ದೃಷ್ಟಿಯನ್ನು ಹಿಂತಿರುಗಿಸುತ್ತಿದ್ದಳು. ಕ್ರಮಕ್ರಮವಾಗಿ ಆ ಸುಭದ್ರೆಯ ಕಣ್ಣು, ಮನಸ್ಸು, ಅವನಲ್ಲಿಯೇ ನೆಲೆಗೊಂಡಿತು. ಇತ್ತಲಾಗಿ ಅರ್ಜುನನಿಗೂ ಕಾಮತಾಪವು ಪ್ರಬಲವಾಗುತ್ತ ಬಂದು, ಅವನ ಮನಸ್ಸಿಗೆ ನೆಮ್ಮದಿಯಿಲ್ಲದಂತಾಯಿತು. ಅವಳೊಡನೆ ಸರಸಲಾಪಗಳನ್ನು ಮಾಡುವುದಕ್ಕೆ ಸಮಯವನ್ನು ಹುಡುಕುತ್ತ ತದೇಕ ಧ್ಯಾನದಲ್ಲಿರುತ್ತಿದ್ದನು. ಹೀಗಿರುವಾಗ ಒಮ್ಮೆ, ವಸುದೇವಾದಿಗಳೆಲ್ಲರೂ ಒಂದು ದೊಡ್ಡ ಜಾತ್ರೆಯನ್ನು ನೋಡುವಲುದ್ದೇಶದಿಂದ ಪಟ್ಟಣದ ಕೋಟೆಯಿಂದ ಹೊರಕ್ಕೆ ಬಂದಿದ್ದರು. ಸುಭದ್ರೆಯೂ ರಥದಲ್ಲಿ ಕುಳಿತು ಬರುತ್ತಿದ್ದಳು. ಊರಿನ ಹೊರಗೆ, ಒಂದಾನೊಂದು ಪರ್ವತಗುಹೆಯಲ್ಲಿ ಸನ್ಯಾಸಿವೇಷದಿಂದಿದ್ದ ಅರ್ಜುನನು, ಇದನ್ನು ತಿಳಿದು, ಬಲರಾಮನಿಗೆ ತಿಳಿಯದಂತೆ ದೇವಕೀವಸುದೇವರ ಮತ್ತು ಕೃಷ್ಣನ ಅನುಮತಿಯನ್ನು ಪಡೆದು, ಆ ಸುಭದ್ರೆಯನ್ನು ಅಪಹರಿಸಿಕೊಂಡುಹೋದನು. ಸುಭದ್ರೆಯ ಕಡೆಯವರಾದ ಯಾದವರೆಲ್ಲರೂ, ಸಂಭ್ರಮದಿಂದ “ಹಾಹಾ”



ಎಂದು ಕೂಗುತ್ತಿದ್ದರು. ಕೆಲವು ವೀರಭಟರು ಅವನನ್ನು ಬೆನ್ನಟ್ಟಿ ಹಿಡಿಯುವುದಕ್ಕೂ ಪ್ರಯತ್ನಿಸಿದರು. ಒಡನೆಯೇ ಅರ್ಜುನನು, ಧನುಸ್ಸನ್ನು ಕೈಗೆತ್ತಿಕೊಂಡು, ಆ ಭಟರೆಲ್ಲರನ್ನೂ ಓಡಿಸಿ, ಸಿಂಹವು ಸಣ್ಣಮೃಗಗಳ ಗುಂಪಿನಲ್ಲಿರುವ ಆಹಾರವನ್ನು ಹೊತ್ತು ಕೊಂಡುಹೋಗುವಂತೆ, ಯಾರನ್ನೂ ಲಕ್ಷ್ಯಮಾಡದೆ, ಸುಭದ್ರೆಯನ್ನು ಕರೆದುಕೊಂಡು ಹೋದನು. ಈ ಸಂಗತಿಯನ್ನು ಕೇಳಿ ಬಲರಾಮನಿಗೆ ಪರ್ಮಕಾಲದ ಸಮುದ್ರದಂತೆ ಕೋಪವು ಉಕ್ಕಿ ಬಂದಿತು, ತಾನೇ ಅರ್ಜುನನಿಗಿದಿರಾಗಿ ನಿಂತು ಯುದ್ಧಮಾಡಬೇಕೆಂದು ಪ್ರಯತ್ನಿಸುವಷ್ಟರಲ್ಲಿ ಕೃಷ್ಣನೂ, ಇತರ ಬಂಧುಮಿತ್ರರೂ ಬಂದು, ಆ ಬಲರಾಮನಕಾಲನ್ನು ಹಿಡಿದು ಕೋಪಸಮಾಧಾನವನ್ನು ಮಾಡಿದರು. ಮಿಂಚಿ ಹೋದ ಕಾರ್ಯಕ್ಕೆ ಇನ್ನು ಕೋಪಿಸಿ ಫಲವಿಲ್ಲವೆಂದು, ಕೊನೆಗೆ ಬಲರಾಮನೂ ಶಾಂತಿಯನ್ನು ವಹಿಸಿದನು. ಅಮೇಲೆ ತಾನೇ ಉತ್ಸಾಹದಿಂದ ವಧೂವರರಿಗೆ ಬೇಕಾದ ಉಡುಗೊರೆಗಳನ್ನೂ, ವಿಶೇಷವಾದ ಧನವನ್ನೂ, ಆನೆ, ಕುದುರೆ, ರಥ, ದಾಸಿಯರು, ಮುಂತಾದ ಪರಿಕರಗಳನ್ನೂ ತರಿಸಿ, ಬಳುವಳಿಯಾಗಿ ಕಳುಹಿಸಿಕೊಟ್ಟನು. ಪಾಂಡವರೂ ಯಾದವರೂ ಸಂತುಷ್ಟರಾದರು. ಇದೀಗ ಸುಭದ್ರಾಹರಣವೃತ್ತಾಂತವು.

◆◆ ಬಹುಕಾಶ್ಚಶ್ಚತದೇವರ ವೃತ್ತಾಂತವು. ◆◆

ಓ ಪರೀಕ್ಷಿದ್ರಾಜಾ! ಆ ಶ್ರೀ ಕೃಷ್ಣನಿಗೆ ತನ್ನ ಭಕ್ತರಲ್ಲಿರುವ ವಾತ್ಸಲ್ಯವೆಂತದೆಂಬುದನ್ನು ತೋರಿಸುವುದಕ್ಕೆ ಮತ್ತೊಂದು ನಿದರ್ಶನವನ್ನು ಹೇಳುವೆನು ಕೇಳು. ಕೃಷ್ಣನಿಗೆ ಶ್ರುತದೇವನೆಂಬ ಮಿತ್ರನೊಬ್ಬನಿದ್ದನು. ಅವನಿಗೆ ಕೃಷ್ಣನಲ್ಲಿ ಎಣಿಯಿಲ್ಲದ ಭಕ್ತಿಯಿದ್ದಿತು. ಆತನು ಯಾವುದಕ್ಕೂ ಹೆಚ್ಚಾಗಿ ಆಸೆಪಡತಕ್ಕವನಲ್ಲ! ಶಾಂತಚಿತ್ತನು! ಬಹಳ ವಿಷಯಗಳನ್ನು ತಿಳಿದವನು. ಆತನು ವಿದೇಹದಲ್ಲಿದ್ದ ಮಿಥಿಲಾಪಟ್ಟಣದಲ್ಲಿ ಗೃಹಸ್ಥಾಶ್ರಮವನ್ನು ನಡೆಸುತ್ತಿದ್ದನು. ಪ್ರಯತ್ನವಿಲ್ಲದೆ ತಾನಾಗಿ ಲಭಿಸಿದುದರಲ್ಲಿ ತೃಪ್ತನಾಗಿ, ಅದರಿಂದಲೇ ತನ್ನ ನಿತ್ಯಕರ್ಮಗಳನ್ನು ಕ್ರಮವಾಗಿ ನಡೆಸುತ್ತಿದ್ದನು. ಆಯಾದಿನಕ್ಕೆ ಬೇಕಾದ ಆಹಾರವು ಸಿಕ್ಕಿದರೆ ಸಾಕೆಂದು ತಿಳಿದು, ಬೈವಾಧೀನವಾಗಿ ಲಭಿಸಿದುದರಲ್ಲಿ ತೃಪ್ತಿಯೊಂದುತಿದ್ದನೆಂದೊರತು ಅದಕ್ಕಿಂತ ಸ್ವಲ್ಪಮಾತ್ರವೂ ಹೆಚ್ಚಾಗಿ ಆಸೆ ಕ್ಷಿಸುತ್ತಿರಲಿಲ್ಲ. ಪಂಚಮಹಾಯಜ್ಞಗಳೇ ಮೊದಲಾದ ತನ್ನ ನಿತ್ಯಕರ್ಮಗಳಿಗೆ ಲೋಪವಿಲ್ಲದೆ ನಡೆಸುತ್ತಿದ್ದನು. ಆಗ ಆ ದೇಶಕ್ಕೆ ಬಹುಕಾಶ್ಚನೆಂಬ



೨೩೨. ಅರ್ಜುನನು ಸುಭದ್ರೆಯನ್ನು ಎತ್ತಿ ಕೊಂಡು ಹೋದುದು, B-7



ವನು ರಾಜನಾಗಿದ್ದನು. ಆತನೂ ಈ ಶ್ರುತದೇವನಂತೆಯೇ ಅಹಂಕಾರ ಮಮಕಾರಗಳನ್ನು ಬಿಟ್ಟು, ಶಾಂತಚಿತ್ತನಾಗಿದ್ದನು. ಆತನೂ ಕೃಷ್ಣನಲ್ಲಿ ವಿಶೇಷ ಭಕ್ತಿಯನ್ನು ತೋರಿಸುತ್ತಿದ್ದನು. ಹೀಗಿರುವಾಗ ಒಮ್ಮೆ ಶ್ರೀ ಕೃಷ್ಣನು, ತನಗೆ ಪರಮಭಕ್ತರಾದ ಅವರಿಬ್ಬರನ್ನೂ ಅನುಗ್ರಹಿಸಬೇಕೆಂಬ ಬುದ್ಧಿಯಿಂದ, ಅನೇಕ ಮುಷಿಗಳಗಳನ್ನು ತನ್ನೊಡನೆ ಕರೆದುಕೊಂಡು, ದಾರುಕಪ್ರೇರಿತವಾದ ರಥವನ್ನೇರಿ, ಅವರಿದ್ದ ಮಿಥಿಲಾಪುರಿಗೆ ಹೊರಟನು. ಓ ಪರೀಕ್ಷಿದ್ರಾಜಾ! ಕೃಷ್ಣನು ಹೊರಟಾಗ ಅವನ ಹಿಂದೆ, ನಾರದ, ವಾಮದೇವ, ಅತ್ರಿ, ವ್ಯಾಸ, ಪರಶುರಾಮ, ಅಸಿತ, ಅರುಣ, ಬೃಹಸ್ಪತಿ, ಕಣ್ವ, ಮೈತ್ರೇಯ, ಚ್ಯವನರೇ ಮೊದಲಾದ ಮಹರ್ಷಿಗಳೊಡನೆ ನಾನೂ ಅಲ್ಲಿಗೆ ಹೊರಟೆನು. ಕೃಷ್ಣನು ಬಂದ ವೃತ್ತಾಂತವನ್ನು ಕೇಳಿದೊಡನೆ, ಅಲ್ಲಿನ ಪುರವಾಸಿಗಳೂ, ದೇಶವಾಸಿಗಳೂ, ರಾಜಕುಮಾರರೂ ಇದಿರುಗೊಂಡು ಬಂದು, ಬ್ರಾಹ್ಮಣರು ಶುಕ್ರಾದಿಗ್ರಹಗಳೊಡನೆ ಉದಿಸಿರುವ ಸೂರ್ಯನನ್ನು ಹೇಗೋಹಾಗೆ ಅರ್ಘ್ಯಾದಿಗಳಿಂದ ಪೂಜಿಸಿದರು, ಕೃಷ್ಣನು ಬರುತ್ತಿರುವಾಗ, ಅನರ್ದ, ಧನ್ವ, ಕುರುಜಾಂಗಲ, (ಕುರುಕ್ಷೇತ್ರ) ವಂಗ, ಮತ್ಸ್ಯ, ಪಾಂಚಾಲ, ಕುಂತಿ, ಮಥು, ಕೇಕಯ, ಕೋಸಲ, ಅರ್ದ ಮೊದಲಾದ ಅನೇಕದೇಶಗಳ ಸ್ತ್ರೀಪುರುಷರೆಲ್ಲರೂ ಹಸನ್ಮುಖದಿಂದೂ, ಪ್ರಸನ್ನದೃಷ್ಟಿಯಿಂದಲೂ, ಸುಂದರವಾದ ಶ್ರೀ ಕೃಷ್ಣನ ಮುಖಲಾವಣ್ಯ ರಸವನ್ನು ತಮ್ಮ ನೇತ್ರಾಂಜಲಿಗಳಿಂದ ತೃಪ್ತಿಯಿಲ್ಲದೆ ಪಾನ ಮಾಡುತ್ತಿದ್ದರು. ಲೋಕಗುರುವಾದ ಶ್ರೀ ಕೃಷ್ಣನು ತನ್ನ ದರ್ಶನದಿಂದಲೇ ಪಾವನರಾದ ಆ ಜನರೆಲ್ಲರನ್ನೂ, ತನ್ನ ಕಟಾಕ್ಷವೀಕ್ಷಣದಿಂದಲೂ ಅನುಗ್ರಹಿಸುತ್ತ, ಅಲ್ಲಲ್ಲಿ ದೇವತೆಗಳಿಂದಲೂ, ಮನುಷ್ಯರಿಂದಲೂ ಕೀರ್ತಿಸಲ್ಪಡುತ್ತಿರುವ ಪರಿಶುದ್ಧವಾದ ತನ್ನ ಯಶಸ್ಸನ್ನು ಕಿವಿಯಿಂದ ಕೇಳುತ್ತ, ಮೆಲ್ಲಗೆ ವಿದೇಹದೇಶಕ್ಕೆ ಬಂದು ಸೇರಿದನು. ಕೃಷ್ಣನು ಬಂದನೆಂಬ ವೃತ್ತಾಂತವನ್ನು ಕೇಳಿದೊಡನೆ, ಅಲ್ಲಿನ ಪೌರಜಾನಪದಜನಗಳೆಲ್ಲವೂ ಕೈಕಾಣಕೆಗಳೊಡನೆ ಇದಿರುಗೊಂಡು ಬಂದರು. ಅವರೆಲ್ಲರೂ ಪುಣ್ಯಶ್ಲೋಕಶಿಖಾಮಣಿಯಾದ ಆ ಕೃಷ್ಣನನ್ನು ಕಂಡು, ಸಂತೋಷದಿಂದರಳಿದ ಮುಖವುಳ್ಳವರಾಗಿ, ಆ ಕೃಷ್ಣನಿಗೂ, ಅವನೊಡನೆ ಬಂದಿದ್ದ ಮಹರ್ಷಿಗಳಿಗೂ ಕೈಮುಗಿದು ನಮಸ್ಕರಿಸಿದರು. ಹಾಗೆಯೇ ಕೃಷ್ಣನಿಗೆ ಪರಮಭಕ್ತರಾದ ಬಹುಳಾಶ್ವ ಶ್ರುತದೇವರೂ ಕೂಡ ತಮ್ಮನ್ನು ಅನುಗ್ರಹಿಸುವುದಕ್ಕಾಗಿಯೇ ಕೃಷ್ಣನು ಬಂದನೆಂದು ತಿಳಿದು, ಮುಂದೆ ಬಂದು ಆ ಕೃಷ್ಣನ ವಾದಗಳನ್ನು ಹಿಡಿದು ನಮಸ್ಕರಿಸಿದರು.

ಅವರಿಬ್ಬರೂ ಆ ಕೃಷ್ಣನನ್ನೂ, ಅವನ ಸಹಚರರಾದ ಮಹರ್ಷಿಗಳನ್ನೂ, ಏಕ ಕಾಲದಲ್ಲಿಯೇ ತಮ್ಮ ಮನೆಗೆ ಆತಿಥ್ಯಕ್ಕಾಗಿ ಬರಬೇಕೆಂದು ಕೈಮುಗಿದು ಬಹಳವಾಗಿ ಪ್ರಾರ್ಥಿಸಿ ನಿರ್ಬಂಧಿಸಿದರು. ಕೃಷ್ಣನು ಅವರಿಬ್ಬರ ಪ್ರಾರ್ಥನೆಯನ್ನೂ ಅಂಗೀಕರಿಸಿ ಇಬ್ಬರಿಗೂ ಪ್ರಿಯವನ್ನುಂಟುಮಾಡುವುದಕ್ಕಾಗಿ, ಅವರಿಗೆ ತಿಳಿಯದಂತೆ ಒಂದೇಕಾಲದಲ್ಲಿ ಎರಡು ರೂಪಗಳನ್ನು ತಾಳಿ, ಅವರಿಬ್ಬರ ಮನೆಗೂ ಬಂದನು. ದುರ್ಜನರ ಕಿವಿಗಳಿಗೂ ಅಗೋಚರನಾದ ಕೃಷ್ಣನು ಅನೇಕ ಮಹರ್ಷಿಗಳೊಡನೆ ತನ್ನ ಮನೆಗೆ ಆತಿಥ್ಯಕ್ಕಾಗಿ ಬಂದುದನ್ನು ನೋಡಿ, ಬಹುಳಾಶ್ಚರ್ಯವನ್ನು, ಕಣ್ಣುಗಳಲ್ಲಿ ಅನಂದಬಾಷ್ಪವನ್ನು ಸುರಿಸುತ್ತ, ಭಕ್ತಿಯಿಂದ ಅವರೆಲ್ಲರಿಗೂ ಸುಖಾಸನವನ್ನು ಕೊಟ್ಟು ಕುಳ್ಳಿರಿಸಿದನು. ಅವರ ಪಾದಗಳಿಗೆ ನಮಸ್ಕರಿಸಿ, ಆ ಪಾದಗಳನ್ನು ತೊಳೆದು, ಲೋಕಪಾವನವಾದ ಆ ತೀರ್ಥವನ್ನು ಶಿರಸಾಧಾರಣಮಾಡಿಸಿದನು. ತನ್ನ ಕುಟುಂಬವರ್ಗದ ವರೆಲ್ಲರಿಗೂ ಪ್ರೋಕ್ಷಿಸಿದನು. ಗಂಧ, ಪುಷ್ಪ, ಧೂಪ, ಧೀಪ ಅರ್ಘ್ಯ ಮಧುಪರ್ಕಾದಿಗಳಿಂದ ಯಥೋಕ್ತವಾಗಿ ಪೂಜಿಸಿದನು. ಅವರೆಲ್ಲರಿಗೂ ಮೃಷ್ಟಾನ್ನ ಭೋಜನವನ್ನು ಮಾಡಿಸಿದನು. ಹೀಗೆ ಅವರೆಲ್ಲರನ್ನೂ ಭೋಜನಾದಿಗಳಿಂದ ತೃಪ್ತಿಗೊಳಿಸಿದಮೇಲೆ, ಕೃಷ್ಣನ ಪಾದಗಳನ್ನು ತನ್ನ ತೊಡೆಯಮೇಲಿಟ್ಟು ಕೊಂಡು, ಮೆಲ್ಲಗೆ ಒತ್ತುತ್ತ, ಮೃದು ಮಧುರವಾಕ್ಯದಿಂದ ಹೀಗೆಂದು ಹೇಳುವನು. “ಓ ವಿಭೂ! ನೀನು ಸಮಸ್ತಭೂತಗಳಿಗೂ ಆಂತರಾತ್ಮನು. ಸರ್ವ ಸಾಕ್ಷಿಯಾಗಿ ಸ್ವಯಂಪ್ರಕಾಶನೆನಿಸಿಕೊಂಡಿರುವೆ! ಆದರಿಂದಲೇ ಈಗ ನನ್ನ ಉದ್ದೇಶವೇನೆಂಬುದನ್ನು ನೀನಾಗಿ ತಿಳಿದುಕೊಂಡು, ಯಾವಾಗಲೂ ನಿನ್ನ ಪಾದದರ್ಶನಕ್ಕಾಗಿಯೇ ತವಕಿಸುತ್ತಿದ್ದ ನನಗೆ ಈಗ ದರ್ಶನವನ್ನು ಕೊಟ್ಟಿರುವೆ! ಇದಲ್ಲದೆ ನೀನು ಆಗಾಗ, “ನನಗೆ ನಿತ್ಯಸುಖನಾದ ಆದಿಶೇಷನಾಗಲಿ, ಪತ್ತಿಯಾದ ಲಕ್ಷ್ಮೀ ದೇವಿಯಾಗಲಿ ಮಗನಾದ ಬ್ರಹ್ಮನಾಗಲಿ, ಭಕ್ತರಿಗಿಂತಲೂ ಹೆಚ್ಚು ಪ್ರೀತಿಪಾತ್ರರಲ್ಲ” ಎಂದು ನಿನ್ನ ಬಾಯಿಯಿಂದಲೇ ಹೇಳಿರುವೆ. ಆ ಮಾತನ್ನು ಸ್ಮರಿಸುವುದಕ್ಕಾಗಿಯೇ ಈಗ ನೀನು, ನನ್ನ ಕಣ್ಣುಗಳಿಗೆ ಗೋಚರಿಸಿದೆ! ಹೀಗೆ ನಿನ್ನಲ್ಲಿರುವ ಎಣೆಯಿಲ್ಲದ ಭಕ್ತವಾತ್ಸಲ್ಯವನ್ನು ತಿಳಿದವನು ಯಾವನು ತಾನೇ ನಿನ್ನ ಪಾದಾಶ್ರಯದಲ್ಲಿ ವಿಮುಖನಾಗುವನು? ವಿವೇಕಿಯಾದವನು ಎಂದಿಗೂ ಅದನ್ನು ಬಿಡಲಾರನು. ಸಮಸ್ತವಿಷಯಗಳಲ್ಲಿಯೂ ಆಸೆಯನ್ನು ತೊರೆದು, ಅಕಿಂಚನರಾಗಿಯೂ, ನಿನ್ನನ್ನೇ ನಿರತಿಯವುರುಷಾರ್ಥವೆಂದು ನಂಬಿದವರಾಗಿಯೂ ಇರುವ ಮುನಿಗಳಿಗೆ ನೀನು ನಿನ್ನನ್ನೇ ಒಪ್ಪಿಸಿಬಿಡ

ತಕ್ಕವನು. ಈ ಪ್ರಕೃತಿಮಂಡಲದಲ್ಲಿ ಸಾಂಸಾರಿಕತಾಪತ್ರಯಗಳಿಂದ ಬಳಲುತ್ತಿರುವ ಜೀವರಿಗೆ, ಆ ತಾಪಶಮನಾರ್ಥವಾಗಿಯೇ ಈಗ ನೀನು ಯದುವಂಶದಲ್ಲಿ ಈ ಮನುಷ್ಯರೂಪದಿಂದ ಆವತರಿಸಿ, ಲೋಕಪಾವನವಾದ ನಿನ್ನ ಕೀರ್ತಿಯನ್ನು ಹರಡಿರುವೆ. ಓ ಭಗವಂತಾ ! ಕೃಷ್ಣಾ ! ನಿನಗೆ ನಮಸ್ಕಾರವು. ಆಶ್ರಿತರ ಸೇವೆಯನ್ನು ಎಂದೆಂದಿಗೂ ಮರೆಯದೆ ಸ್ಮರಿಸತಕ್ಕವನಾಗಿಯೂ, ಲೋಕಕ್ಷೇಮಕ್ಕಾಗಿಯೇ ನಾರಾಯಣಋಷಿರೂಪದಿಂದ ತಪೋನಿಷ್ಠನಾಗಿಯೂ ಇರುವ ನಿನಗೆ ನಮಸ್ಕಾರವು. ಸರೈಶ್ವರೈಪರಿಪೂರ್ಣನಾದ ಓ ಕೃಷ್ಣಾ ! ನೀನು ಇನ್ನೂ ಕೆಲವುದಿನಗಳವರೆಗೆ ಈ ಮಹರ್ಷಿಗಳೊಡನೆ ಇಲ್ಲಿಯೇ ವಾಸಮಾಡುತ್ತಿದ್ದು, ನಿನ್ನ ಪಾದಧೂಳಿಸಂಬಂಧದಿಂದ ಈ ನಮ್ಮ ನಿಮಿಕ್ಕುಲವನ್ನು ಪಾವನಮಾಡಬೇಕು.” ಎಂದನು. ಹೀಗೆ ವಿನಯದಿಂದ ಪ್ರಾರ್ಥಿಸುತ್ತಿರುವ ಆ ಬಹುಶಾಶ್ವನ ಮಾತನ್ನು ಮೀರಲಾರದೆ ಕೃಷ್ಣನು ಕೆಲವು ದಿನಗಳವರೆಗೆ ಅವನ ಮನೆಯಲ್ಲಿಯೇ ಇದ್ದು, ಆ ಪುರವಾಸಿಗಳಿಗೂ ಅನೇಕವಿಧದಲ್ಲಿ ಕ್ಷೇಮನ್ನುಂಟುಮಾಡುತ್ತಿದ್ದನು.

ಓ ಪರೀಕ್ಷಿದ್ರಾಜಾ ! ಹೀಗೆಯೇ, ಅತ್ತಲಾಗಿ ಶ್ರುತದೇವವೆಂಬ ಬ್ರಾಹ್ಮಣನುಕೂಡ, ಶ್ರೀ ಕೃಷ್ಣನೂ, ಅನೇಕಮಹರ್ಷಿಗಳೂ ತನ್ನ ಮನೆಗೆ ಆತಿಥಿಗಳಾಗಿ ಬಂದುದನ್ನು ನೋಡಿ, ಸಂತೋಷದಿಂದ ಮೈಮೆರೆತು, ತಾನು ಹೊದೆದಿದ್ದ ಉತ್ತರೀಯವನ್ನು ಹಾರಿಸಿ ಕುಣಿದಾಡುತ್ತ ಬಂದು, ಅವರ ಪಾದಗಳನ್ನು ಹಿಡಿದು ನಮಸ್ಕರಿಸಿದನು. ತನ್ನ ಶಕ್ತಿಗೆ ತಕ್ಕಂತೆ ಅವರೆಲ್ಲರಿಗೂ ನೊಂದೆ ಹುಲ್ಲಿನ ಆಸನಗಳನ್ನೂ, ಬ್ರುಸಿಯೆಂಬ ಋಷ್ಯಾಸನಗಳನ್ನೂ, ಕೃಷ್ಣಾಜಿನಗಳನ್ನೂ ತಂದುಕೊಟ್ಟು ಕುಳ್ಳಿರಿಸಿದನು. ಅವರ ಸುಖಾಗಮನವನ್ನು ಕೇಳಿ ಭಾರ್ಯಾಸಮೇತನಾಗಿ ಅವರೆಲ್ಲರ ಪಾದಗಳನ್ನೂ ತೊಳೆದು, ಅದೇ ತನಗೆ ಸರ್ವಾಭಿಷ್ಠಪ್ರದವೆಂದು ತಿಳಿದು, ಆ ತೀರ್ಥವನ್ನು ತನ್ನ ತಲೆಗೆ ಪ್ರೋಕ್ಷಿಸಿಕೊಂಡನು. ತನ್ನ ಪತ್ನಿಗೂ, ಗೃಹಕ್ಕೂ ಆದನ್ನು ಪ್ರೋಕ್ಷಿಸಿದನು. ಗಂಧಪುಷ್ಪಧೂಪದೀಪಾದಿಗಳನ್ನೂ, ಫಲದ ಕಾಣಿಕೆಗಳನ್ನೂ, ಲಾಮಂಚದಿಂದ ಸುವಾಸಿತವಾದ ಪಾನಜಲವನ್ನೂ, ತಂದೊಪ್ಪಿಸಿದನು. ಸುಗಂಧವುಳ್ಳ, ಕಸ್ತೂರಿ, ತುಲಸಿ, ಸತ್ಯಗುಣವರ್ಧಕವಾದ ಶುದ್ಧಾನ್ನ, ಮೊದಲಾಗಿ, ತನಗೆ ಅನಾಯಾಸ ಸಲಭವಾದ ವಸ್ತುಗಳೆಂದಲೇ ಅವರಿಗೆ ಸಮಸ್ತಸತ್ಕಾರಗಳನ್ನೂ ನಡೆಸಿದನು. ಹೀಗೆ ಅವರೆಲ್ಲರಿಗೂ ಪೂಜೆಯನ್ನು ಮಾಡುವಾಗ, ಆ ಬ್ರಾಹ್ಮಣನು ತನ್ನಲ್ಲಿ ಸಂತೋಷದಿಂದ ಹೀಗೆಂದು ಯೋಚಿಸುವನು, “ಆಹಾ ! ಏನಿದು ನನ್ನ

ಭಾಗ್ಯವು ! ನಾನೋ ಸಂಸಾರವೆಂಬ ಮಹಾನರಕದಲ್ಲಿ ಕಣ್ಣು ಕಾಣದೆ ತೋಳು ತ್ತಿರುವೆನು. ಇಂತಹ ಸ್ಥಿತಿಯಲ್ಲಿ ನನಗೆ, ಪರಮಪುರುಷನಾದ ಶ್ರೀಕೃಷ್ಣನೊಡ ನೆಯೂ, ಆ ಪರಮಾತ್ಮನಿಗೆ ನಿಕೃನ್ನಿವಾಸಭೂತರಾದ ಈ ಮಹರ್ಷಿಗಳೊಡನೆಯೂ ಸಮಾಗಮವುಂಟಾಯಿತಲ್ಲವೆ ? ಇವರ ಪಾದರಜಸ್ನೇ ಸಮಸ್ತಪುಣ್ಯತೀರ್ಥಗಳಿಗೆ ಸಮಾನವೆನಿಸುವುದು. ಇಂತವರು ನನ್ನ ಮನೆಗೆ ಬಂದುದು ನನ್ನ ಪರಮಭಾಗ್ಯ ವಲ್ಲವೆ ?” ಎಂದು ಆನಂದಿಸುತ್ತಿದನು. ಹೀಗೆ ಅಲ್ಲಿ ಬಂದವರೆಲ್ಲರೂ ಆತಿಥ್ಯ ವನ್ನು ಕೈಕೊಂಡು ಸುಖಾಸೀನರಾಗಿದ್ದಾಗ, ಶ್ರುತದೇವನು ತನ್ನ ಪತ್ನಿ ಸಮೇತ ನಾಗಿ ಬಂದು, ಕೃಷ್ಣನ ಪಾದಗಳನ್ನೊತ್ತುತ್ತ “ದೇವಾ ! ನೀನು ಪ್ರಕೃತಿಪುರುಷ ರಿಗಿಂತಲೂ ವಿಲಕ್ಷಣನಾಗಿ, ಅವೆರಡಕ್ಕಿಂತಲೂ ಉತ್ಕೃಷ್ಟನೆನಿಸಿರುವೆ. ನೀನು ನಿನ್ನ ಸಂಕಲ್ಪಮಾತ್ರದಿಂದಲೇ ಈ ಜಗತ್ತನ್ನು ಸೃಷ್ಟಿಸಿ, ಎಂದಿಗೂ ವಿಕಾರವಿಲ್ಲದ ನಿನ್ನ ಆತ್ಮಸ್ವರೂಪದೊಡನೆ ಅದರಲ್ಲಿ ನೀನೂ ಪ್ರವೇಶಿಸುವೆ. ಪುರುಷನು ಮಲ ಗಿದ್ದಾಗ, ಜೀವಶರೀರಕನಾಗಿ ತನ್ನಲ್ಲಿ ನೆಲೆಗೊಂಡ ಪರಮಾತ್ಮನ ಸಂಕಲ್ಪ ದಿಂದ, ಆ ಜೀವನ ಮನೋರಥಗಳಿಗೂ, ಅವನ ಕರ್ಮಗಳಿಗೂ ತಕ್ಕಂತೆ, ಆ ಮಲ ಗಿದ್ದ ಶರೀರಕ್ಕಿಂತಲೂ ಭಿನ್ನವಾಗಿ, ಆಯಾಕಾಲದಲ್ಲಿಮಾತ್ರ ಇದ್ದು ಹೋಗತಕ್ಕ ಸ್ವಪ್ನದೇಹವನ್ನು ಹೊಂದಿ, ಅದರಲ್ಲಿ ರಾಜ್ಯಾಭಿಷೇಕ ಶಿರಶ್ಚೇದನಾದಿಗಳನ್ನನು ಭವಿಸಿದರೂ, ವಾಸ್ತವದಲ್ಲಿ ಅವನಿಗೆ ಅದರ ಸಂಬಂಧವಿಲ್ಲದಿರುವಂತೆ, ನೀನೂ ಈ ಜಗತ್ತನ್ನು ಸೃಷ್ಟಿಸಿ, ನಿನ್ನ ಸಂಕಲ್ಪದಿಂದ ಅದರಲ್ಲಿ ಅನುಪ್ರವೇಶಮಾಡಿದ್ದರೂ ಅದರ ದೋಷಕ್ಕೆ ನೀನು ಈಡಾಗುವವನಲ್ಲ ! ಕೃಷ್ಣಾ ! ನಿನ್ನ ಪುಣ್ಯಕಥೆಗಳನ್ನು ಯಾವಾಗಲೂ ಕಿವಿಯಿಂದ ಕೇಳತಕ್ಕವರಾಗಲಿ, ಬಾಯಿಂದ ಹೇಳತಕ್ಕವರಾಗಲಿ, ನಿನ್ನನ್ನು ಆಗಾಗ ಸಾಕ್ಷಾತ್ಕಾತಿ ನೋಡತಕ್ಕವರಾಗಲಿ, ನಿನಗೆ ಆಗಾಗ ನಮ ಸ್ಕರಿಸತಕ್ಕವರಾಗಲಿ, ನಿನ್ನ ನಿಜವಾದ ಸ್ವರೂಪವೇನೆಂಬುದನ್ನು ತಮ್ಮ ಹೃದಯ ದಲ್ಲಿಯೇ ನೋಡಿ ತಿಳಿಯಬೇಕೇಹೊರತು, ಅದು ಯಾರ ಕಣ್ಣಿಗೂ ಗೋಚರಿಸ ಲಾರದು. ಕರ್ಮಪಾಶದಿಂದ ಕದಲಿದ ಮನಸ್ಸುಳ್ಳವರಿಗೆ, ನೀನು ಹೃದಯದಲ್ಲಿದ್ದರೂ ದೂರದಲ್ಲಿದ್ದಂತೆಯೇಹೊರತು ಬೇರೆಯಲ್ಲ ! ಹೀಗೆ ಎಂತಹ ಮಹಾಯೋಗಿಗಳಿಗೂ ದುರ್ಲಭನಾದ ನೀನು, ಈಗ ನನ್ನ ಕಣ್ಣಿ ದಿರಾಗಿ ಗೋಚರಿಸಿದೆ. ರಜಸ್ತಮೋ ಗುಣಗಳಿಂದ ಕದಲಿದ ಮನಸ್ಸುಳ್ಳವರಿಗೆ, ನೀನು ಹೃದಯದಲ್ಲಿಯೇ ಇದ್ದರೂ ನಿನ್ನ ಮಾಯಾಶಕ್ತಿಯಿಂದ ಅವರಿಗೆ ನಿನ್ನ ಸ್ವರೂಪವು ತಿಳಿಯದಂತೆ ಮರೆಸಿಡುವೆ ! ಅಧ್ಯಾತ್ಮತತ್ವವನ್ನು (ನಿನ್ನ ಯಾಥಾತ್ಮ್ಯವನ್ನು) ತಿಳಿದವರಿಗೆ ಪ್ರಾಪ್ತವಸ್ತು ವಾದ ಪರಮಾತ್ಮನೂ, ಅದರಲ್ಲಿ ವಿಮುಖರಾದ ಅಜ್ಞಾನಿಗಳಿಗೆ ನಿಜಸಂಕಲ್ಪ

ಏಂದ ಮೃತ್ಯುವನ್ನುಂಟು ಮಾಡತಕ್ಕವನು ನೀನೇ ಆಗಿರುವೆ ! ಕರ್ಮಮೂಲಕವಾದ ಶರೀರಸಂಬಂಧವಿಲ್ಲದಿರುವಾಗಲೂ ಲೋಕೋಜ್ಜೀವನಾರ್ಥವಾಗಿ ಈ ನಿವ್ಯಮಂಗವನಿಗ್ರಹವನ್ನು ಕೈಕೊಂಡು, ಮಾಯೆಯಿಂದ ಮೋಹಿತರಾದವರಿಗೆ ಮುಕ್ತಿಮಾರ್ಗವನ್ನು ಮರೆಸಿಡತಕ್ಕ ನಿನಗೆ ನಮಸ್ಕಾರವು. ಸೇವಾ ! ನಾನು ನಿನ್ನ ಭೃತ್ಯನು ! ನನ್ನಿಂದ ಈಗ ನಿನಗೆ ಯಾವ ವಿಧವಾದ ಸೇವೆಯು ನಡೆಯಬೇಕೆಂಬುದನ್ನು ಆಜ್ಞಾಪಿಸಬೇಕು ! “ನಾನು ಪ್ರತ್ಯಕ್ಷನಾಗಿರುವಾಗ ನನ್ನಲ್ಲಿ ಮುಕ್ತಿಯನ್ನು ಕೇಳಿಕೊಳ್ಳದೆ ನನ್ನ ಸೇವೆಯನ್ನು ಬಯಸುವುದೇಕೆ ?” ಎಂದು ನೀನು ಕೇಳುವೆಯಾ ? ದೇವಾ ! ನಿನ್ನ ದರ್ಶನವೇ ಮುಕ್ತಿ ! ನೀನು ಕಣ್ಣಿಗೆ ಗೋಚರಿಸದಿರುವವರಿಗೆಮಾತ್ರವೇ ಮನುಷ್ಯನಿಗೆ ತಾಪತ್ರಯಸಂಬಂಧವೇ ಹೊರತು, ನಿನ್ನನ್ನು ಕಣ್ಣಾರೆ ಕಂಡಮೇಲೆ, ಅದಕ್ಕಿಂತಲೂ ಅತಿಶಯವಾದ ಶ್ರೇಯಸ್ಸೇನಿರುವುದು ? ಆದುದರಿಂದ ಈಗ ನಿನ್ನ ಪಾದಸೇವೆಯೇ ನನ್ನ ಅಭೀಷ್ಟವು.” ಎಂದನು. ಇದನ್ನು ಕೇಳಿ ಆಶ್ಚಿತದುಃಖನಿವಾರಕನಾದ ಕೃಷ್ಣನು, ಆ ಬ್ರಾಹ್ಮಣನ ಕೈಯನ್ನು ಹಿಡಿದು ಮಂದಹಾಸಪೂರ್ವಕವಾಗಿ ಹೀಗೆಂದು ಹೇಳುವನು. “ಓ ಬ್ರಾಹ್ಮಣೋತ್ತಮಾ ! ಈ ಮಹರ್ಷಿಗಳೆಲ್ಲರೂ ನಿನ್ನನ್ನು ಅನುಗ್ರಹಿಸುವುದಕ್ಕಾಗಿಯೇ ಇಲ್ಲಿಗೆ ಬಂದಿರುವರೆಂದು ತಿಳಿ ! ಇವರೆಲ್ಲರೂ ಯಾವಾಗಲೂ ನನ್ನಲ್ಲಿ ನಟ್ಟ ಮನಸ್ಸುಳ್ಳವರಾದುದರಿಂದ, ಇವರಿಡಕಡೆಯಲ್ಲಿ ನಾನಿದ್ದೇ ಇರುವೆನು. ಹೀಗೆ ನನ್ನೊಡನೆ ನಿತ್ಯಸಂಬಂಧವುಳ್ಳ ಈ ಮಹಾತ್ಮರು, ತಮ್ಮ ಪಾದರೇಣುಸಂಬಂಧದಿಂದ ಲೋಕವನ್ನು ಪಾವನಮಾಡುವುದಕ್ಕಾಗಿಯೇ ಅಲ್ಲಿಲ್ಲಿ ಸಂಚರಿಸುತ್ತಿರುವರು. ದೇವತಾಪ್ರತಿಮೆಗಳೂ, ಪುಣ್ಯಕ್ಷೇತ್ರಗಳೂ, ಪುಣ್ಯತೀರ್ಥಗಳೂ, ಬಹಳದೀರ್ಘಕಾಲದವರಿಗೆ ದರ್ಶನಸ್ಪರ್ಶನಾದಿಗಳಿಂದ ತಮ್ಮನ್ನು ಸೇವಿಸಿದ ಮನುಷ್ಯರನ್ನು ಪಾವನಮಾಡುವುವು. ಅವುಗಳಿಗೆ ಆ ಮಹಿಮೆಯುಂಟಾದುದೂ ಇಂತಹ ಭಕ್ತರ ಕಟಾಕ್ಷಸಂಬಂಧದಿಂದಲೇ ಬಂದುದೆಂದು ತಿಳಿ ! ಓ ಬ್ರಾಹ್ಮಣೋತ್ತಮಾ ! ಪ್ರಾಣಿವರ್ಗದಲ್ಲಿ ಮನುಷ್ಯಜನ್ಮವು ಶ್ರೇಷ್ಠವೆನಿಸಿರುವುದು. ಅದರಕ್ರಿಯೂ ಬ್ರಾಹ್ಮಣನು ಜಾತಿಮಾತ್ರದಿಂದಲೇ ಶ್ರೇಷ್ಠತಮನೆನಿಸುವನು. ಆ ಬ್ರಾಹ್ಮಣರಲ್ಲಿಯೂ ತಪಸ್ವಿಯಾದವನು ಉತ್ತಮನು. ವೇದಾಂತವಿದ್ಯೆಯನ್ನು ಅಧಿಕರಿಸಿದವನು ಅವನಿಗಿಂತಲೂ ಉತ್ತಮನು. ನನ್ನ ಉಪಾಸನೆಯಲ್ಲಿ ನಿರತನಾದವನು, ಇವರೆಲ್ಲರಿಗಿಂತಲೂ ಮೇಲೆಂಬುದನ್ನು ಹೇಳಬೇಕಾದುದೇನು ? ಹೆಚ್ಚೇಕೆ ? ನನಗೆ ಎರಡುಭುಜವುಳ್ಳ ಈ ರೂಪವಾಗಲಿ, ನಾಲ್ಕು ಭುಜಗಳುಳ್ಳ ನನ್ನ ದಿವ್ಯ ರೂಪವಾಗಲಿ, ಬ್ರಾಹ್ಮಣರಿಗಿಂತಲೂ ಹೆಚ್ಚು ಪ್ರಿಯ



ವಲ್ಲ! ಏಕೆಂದರೆ, ಬ್ರಾಹ್ಮಣನು ಸರ್ವವೇದಮಯನು. ನಾನು ಸರ್ವದೇವ ಮಯನು. ವೇದವೇ ನನ್ನ ನಿಜಸ್ಥಿತಿಗೆ ಪ್ರಮಾಣವಾದುದರಿಂದ, ದೇವಮಯ ವಾದ ನನ್ನ ದೇಹಕ್ಕಿಂತಲೂ, ವೇದಮಯರಾದ ಬ್ರಾಹ್ಮಣರೇ ನನಗೆ ವಿಶೇಷ ಪ್ರಿಯತಮರು ದೇಹಾತ್ಮಾಭಿಮಾನದಿಂದ ಅಜ್ಞರಾದ ಕೆಲವರು, ಈ ತತ್ವವನ್ನು ತಿಳಿಯದೆ, ಆರಾಧನೆಯಲ್ಲಿ ವಿಶೇಷಪೂಜ್ಯತಾಬುದ್ಧಿಯನ್ನಿಟ್ಟು, ನನ್ನ ಸ್ವರೂಪ ದಿಂದ ಜ್ಞಾನೋಪದೇಶಕರಾದ ಗುರುಗಳನ್ನೂ, ನನ್ನ ಆತ್ಮಭೂತರಾದ ಬ್ರಾಹ್ಮಣ ರನ್ನೂ ಆಸೂಯೆಯಿಂದ ಅಲಕ್ಷ್ಯಮಾಡುವುದುಂಟು. ಜ್ಞಾನಿಯಾದ ಬ್ರಾಹ್ಮ ಣನು, ಚರಾಚರಾತ್ಮಕವಾದ ಸಮಸ್ತಪ್ರಪಂಚವನ್ನೂ, ಅದಕ್ಕೆ ಕಾರಣಭೂತ ಗಳಾದ ಮಹದಾದಿತತ್ವಗಳನ್ನೂ, ಇತರ ಸಮಸ್ತಭಾವಗಳನ್ನೂ ನನ್ನ ಸ್ವರೂಪ ದಿಂದಲೇ ತಿಳಿಯುತ್ತಿರುವನು. ಆದುದರಿಂದ ಓ ವಿಶ್ವೋತ್ತಮನಾ! ಬ್ರಾಹ್ಮಕುಲೋ ತ್ಪನ್ನರಾದ ಈ ಮಹರ್ಷಿಗಳೆಲ್ಲರನ್ನೂ ನೀನು ನನ್ನ ಸ್ವರೂಪದಿಂದಲೇ ಭಾವಿಸಿ, ಭಕ್ತಿಯಿಂದ ಆರಾಧಿಸು! ಆದರಿಂದ ನಾನು ತೃಪ್ತನಾಗುವೆನು. ಹಾಗಿಲ್ಲದೆ ನನ್ನನ್ನು ಎಷ್ಟೇ ಪುಷ್ಕಲವಾದ ಉಪಚಾರಗಳಿಂದ ಸತ್ಕರಿಸಿದರೂ ನನಗೆ ತೃಪ್ತಿಯಿರದು.” ಎಂದನು. ಹೀಗೆ ಭಗವಂತನಾದ ಕೃಷ್ಣನು ಆಜ್ಞಾಪಿಸಲು, ಆ ಶ್ರುತ ದೇವನು, ಶ್ರೀಕೃಷ್ಣನೊಡನೆ ಆ ಬ್ರಾಹ್ಮಣರೆಲ್ಲರನ್ನೂ ಪರಮಾತ್ಮಬುದ್ಧಿಯಂ ದಲೇ ಆರಾಧಿಸುತ್ತಿದ್ದು, ಕೊನೆಗೆ ಉತ್ತಮಗತಿಯನ್ನು ಪಡೆದನು. ಓ ಪರೀ ಕ್ಷಿದ್ರಾಜಾ! ಭಕ್ತರಿಗೆ ಭಕ್ತನಾದ ಕೃಷ್ಣನು, ಶ್ರುತದೇವನಿಗೂ, ಬಹುಳಾಶ್ಚ ರನಿಗೂ, ಸಾಧುಗಳು ಅನುಷ್ಠಿಸತಕ್ಕ ಧರ್ಮವರ್ಗಗಳನ್ನು ತಿಳಿಸಿ, ಅಲ್ಲೆಯೇ ಕೆಲವು ದಿನವಿದ್ದು, ಅಮೇಲೆ ದ್ವಾರಕೆಗೆ ಹಿಂತಿರುಗಿದನು.

ಇದು ಎಂಭತ್ತಾರನೆಯ ಅಧ್ಯಾಯವು.

— ❀ ❀ ಶ್ರುತಿಗೀತೆ. ❀ ❀ —

ತಿರುಗಿ ಪರೀಕ್ಷಿದ್ರಾಜನು ಪ್ರಶ್ನೆಮಾಡುವನು. “ಓ ಮುನೀಂದ್ರಾ! ಶಬ್ದಗಳೆಲ್ಲವೂ ಜಾತಿ, ಗುಣ, ಕ್ರಿಯಾದಿವಿಶೇಷಣಗಳಿಂದಲ್ಲವೇ ವಸ್ತುಸ್ವರೂಪವನ್ನು ಬೋಧಿಸಬೇಕು. ಶಬ್ದಗಳ ಪ್ರವೃತ್ತಿನಿಮಿತ್ತವೇ ಇದು! ಮೇಲೆ ಹೇಳಿದ ವಿಶೇಷಣಗಳ ಮೂಲಕವಾಗಿ, ಆ ಗುಣಗಳಿಲ್ಲದ ಇತರವಸ್ತುವನ್ನು ಬೋಧಿಸುವುದೂ ಆಸಂಭವವಲ್ಲವೇ? ಬ್ರಾಹ್ಮವೆಂಬುದು ಜೀತನಾಜೀತನಗಳೆರಡಕ್ಕಿಂತಲೂ ನಿಲಕ್ಷಣ

ವಾದುದು ! ಅದನ್ನು ಹೀಗೆಂದು ನಿರ್ದೇಶಿಸುವುದೇ ಸಾಧ್ಯವಿಲ್ಲ. ಚೇತನಾಚೇತನಗಳನ್ನು ತೋರಿಸುವುದಕ್ಕೆ ನಿಮಿತ್ತವಾದ ಜಾತಿ, ಗುಣ, ಕ್ರಿಯಾದಿಗಳೊಂದೂ ಆ ಬ್ರಹ್ಮನಲ್ಲಿ ಸಂಭವಿಸಲಾರವು. ಹೀಗಿರುವಾಗ, ಚೇತನಾಚೇತನಗಳನ್ನು ನಿರ್ದೇಶಿಸತಕ್ಕ ಶ್ರುತಿಗಳು, ಜಾತ್ಯಾದಿಭೇದಗಳೊಂದೂ ಇಲ್ಲದ ಪರಬ್ರಹ್ಮನಲ್ಲಿ ಹೇಗೆ ವರ್ತಿಸುವುವು ? ಶ್ರುತಿಗಳಲ್ಲಿರುವ ಒಂದೊಂದು ಶಬ್ದವೂ ಆ ಪರಬ್ರಹ್ಮವನ್ನೇ ನಿರ್ದೇಶಿಸುವುದೆಂದೂ ಆ ವೇದವಾಕ್ಯದಿಂದಲೇ ಹೇಳಲ್ಪಟ್ಟಿರುವುದು. ಒಂದು ವೇಳೆ ಆ ಬ್ರಹ್ಮನನ್ನು ಸತ್ಯಜ್ಞಾನಾನಂದಸ್ವರೂಪವಾಗಿಯೂ, ಸರ್ವಜ್ಞತ್ವ, ಸರ್ವಶಕ್ತಿತ್ವಾದಿಗುಣಗಳಿಂದ ಕೂಡಿದುದಾಗಿಯೂ ಹೇಳತಕ್ಕ ಶ್ರುತಿಗಳು, ಆ ಬ್ರಹ್ಮಸ್ವರೂಪವನ್ನು ತಿಳಿಸುವುದಕ್ಕೆ ಪ್ರಮಾಣವೆನಿಸಿದ್ದರೂ, ಚೇತನಾಚೇತನಗಳೆಲ್ಲವನ್ನೂ ಬ್ರಹ್ಮವೆಂದು ಹೇಳತಕ್ಕ ಶ್ರುತಿಗಳಿಗೆ ಪ್ರಮಾಣತ್ವವು ಹೇಗೆ ? ಚೇತನಾಚೇತನಗಳ ಜಾತಿಗುಣಾದಿಗಳೊಂದೂ ಇಲ್ಲದ ಬ್ರಹ್ಮನಲ್ಲಿ, ಆ ಶ್ರುತಿಗಳು ವಾಚ್ಯಾರ್ಥದಿಂದ ವರ್ತಿಸುವುದು ಹೇಗೆಂಬುದನ್ನು ನನಗೆ ತಿಳಿಸಬೇಕು'ಎಂದನು ಅದಕ್ಕಾ ಶುಕನು ರಾಜೇಂದ್ರಾ ! ಕೇಳು ! ಭಗವಂತನು ಜೀವಗಳಲ್ಲಿ ಅಂತರಾತ್ಮನಾಗಿದ್ದು ಅವುಗಳಿಗೆ ನಾಮರೂಪಗಳನ್ನು ನಿರ್ವಹಿಸುವುದಕ್ಕಾಗಿ, ಬುದ್ಧಿ, ಇಂದ್ರಿಯಗಳು, ಮನಸ್ಸು, ಪ್ರಾಣಗಳು, ಮೊದಲಾದುವುಗಳಿಂದ, ಮಹಾಭೂತಗಳವರೆಗೆ ಜಗತ್ತನ್ನು ಸೃಷ್ಟಿಸಿ, ಅವುಗಳನ್ನು ತನಗೆ ಶರೀರವಾಗಿ ಮಾಡಿಕೊಂಡು, ಆ ಶರೀರಸಂಬಂಧದಿಂದ ತಾನೇ ಅವುಗಳ ಹೆಸರಿನಿಂದ ವ್ಯವಹರಿಸಲ್ಪಡುವನು. ಅಸತ್ತ್ಪ್ರಾಯವಾಗಿರುವ ಜೀವಗಳಿಗೆ, ತನ್ನ ಆರಾಧನಕ್ಕೆ ಸಾಧನವಾದ ದೇಹಾದಿಗಳನ್ನು ಕೊಟ್ಟು ಅದರಿಂದ ತನ್ನನ್ನಾರಾಧಿಸತಕ್ಕವರಿಗೆ ಶ್ರೇಯಸ್ಸನ್ನು ಕೈಗೊಡಿಸುವುದಕ್ಕಾಗಿಯೂ, ಮುಕ್ತಿಸಾಧನವಾದ ಅಧ್ಯಾತ್ಮಜ್ಞಾನವನ್ನು ಪಡೆಯುವುದಕ್ಕೆ ಆವಕಾಶವನ್ನು ಕಲ್ಪಿಸಿಕೊಡುವುದಕ್ಕಾಗಿಯೂ, ಜ್ಞಾನವೊಂದೇ ಆಕಾರವಾಗಿ ಉಳ್ಳ ಜೀವಗಳಲ್ಲಿ, ದೇವಮನುಷ್ಯಾದಿಭೇದಕಲ್ಪನೆಯು ತಪ್ಪುವುದಕ್ಕಾಗಿಯೂ, ಆ ಜೀವಗಳಿಗೆ ಬುದ್ಧಿ ಇಂದ್ರಿಯಾದಿಗಳನ್ನೂ ಕೊಟ್ಟು ಜಗತ್ಸೃಷ್ಟಿಯನ್ನು ಮಾಡಿರುವನು. ಶ್ರುತ್ಯುಕ್ತಗಳಾದ ಸಮಸ್ತಶಬ್ದಗಳೂ, ಮುಖ್ಯವೃತ್ತಿಯಿಂದ ಬ್ರಹ್ಮನಲ್ಲಿಯೇ ಸೇರುವುವೆಂದು ಹೇಳುವ ಆ ಬ್ರಹ್ಮವಿಚಾರವಾದ ವ್ಯುತ್ಪತ್ತಿಯು ಬಹಳ ರಹಸ್ಯವಾದುದು. ಅದು ಉಪನಿಷದರ್ಥವಿಚಾರದಿಂದಲೇ ತಿಳಿಯತಕ್ಕದಾಗಿರುವುದು. ಹೀಗೆಂದು ನಮ್ಮ ಹಿರಿಯರಿಗಿಂತಲೂ ಹಿರಿಯರಾದ ವಾಮುದೇವಾದಿಗಳಿಂದ ನಿಶ್ಚಯಿಸಲ್ಪಟ್ಟಿರುವುದು. ಬ್ರಹ್ಮವಿಚಾರವಾದ ಈ ವ್ಯುತ್ಪತ್ತಿಯನ್ನು, ಯಾವಪುರುಷನು ಶ್ರದ್ಧೆಯಿಂದ ಹೃದಯದಲ್ಲಿ ಧಾರಣೆಮಾಡುವನೋ,

ಆವನು, ಇತರಾಪೇಕ್ಷೆಯಿಲ್ಲದೆ ಮುಕ್ತಿಯನ್ನು ಹೊಂದುವನು. ನೀನು ಕೇಳಿದ ಇದೇ ಪ್ರಶ್ನೆಯ ವಿಚಾರವಾಗಿ, ಸಾಕ್ಷಾನ್ನಾರಾಯಣನಿಂದ ನಿರೂಪಿತಗಳಾದ ಕೆಲವು ವಾಕ್ಯಗಳನ್ನು ತಿಳಿಸುವೆನು ಕೇಳು. ಹಿಂದೆ ಈ ವಿಚಾರವಾಗಿ ನಾರದನಿಗೂ, ನಾರಾಯಣಮಹರ್ಷಿಗೂ, ನಡೆದ ಒಂದಾನೊಂದು ಸಂವಾದವುಂಟು. ಹಿಂದೊಮ್ಮೆ ಭಗವಂತನಿಗೆ ಪರಮ ಪ್ರಿಯನಾದ ನಾರದನು, ಲೋಕಸಂಚಾರವನ್ನು ಮಾಡುತ್ತ, ಪುರಾತನ ಋಷಿಯಾದ ನಾರಾಯಣನನ್ನು ದರ್ಶನಮಾಡುವುದಕ್ಕಾಗಿ ಬದರಿಕಾಶ್ರಮಕ್ಕೆ ಹೋದನು. ಓಪರೀಕ್ಷಿದ್ರಾಜಾ! ಆ ನಾರಾಯಣಮಹರ್ಷಿಯು ಯಾರೆಂದು ಬಲ್ಲೆಯಾ? ಈ ಭಾರತವರ್ಷದಲ್ಲಿರುವ ಮನುಷ್ಯರ ಕ್ಷೇಮಕ್ಕಾಗಿ ಸಾಕ್ಷಾನ್ನಾರಾಯಣನು ವೇಷರೂಪವನ್ನು ತಾಳಿ, ವರ್ಣಾಶ್ರಮಧರ್ಮಗಳನ್ನೂ, ಆತ್ಮಜ್ಞಾನವನ್ನೂ, ರಾಗದ್ವೇಷಾದಿಗಳಿಲ್ಲದ ಶಾಂತಸ್ವಭಾವವನ್ನೂ ತನ್ನಲ್ಲಿ ತೋರಿಸುತ್ತ, ಕಲ್ಪಾವಧಿಯಾಗಿ ತಪೋನಿಷ್ಠೆಯಲ್ಲಿ ಕುಳಿತಿರುವನು. ಆವನ ತಪಸ್ಸೆಂಬುದು ತನ್ನ ಉಪಾಸನರೂಪವಾದುದೇ ಹೊರತು ಬೇರೆಯಲ್ಲ! ಹೀಗೆ ಬದರಿಕಾಶ್ರಮದಲ್ಲಿ ಆತ್ಮಧ್ಯಾನನಿಷ್ಠರಾದ ಅನೇಕ ಮಹರ್ಷಿಗಳಿಂದ ಪರಿವೃತನಾಗಿ ತಪೋನಿಷ್ಠರಾದ ಅನೇಕಮಹರ್ಷಿಗಳಿಂದ ಪರಿವೃತನಾಗಿ ತಪೋನಿಷ್ಠೆಯಲ್ಲಿದ್ದ ನಾರಾಯಣನನ್ನು, ನಾರದನು ವಿನಯದಿಂದ ನಮಸ್ಕರಿಸಿ, ಈಗ ನೀನು ನನ್ನಲ್ಲಿ ಕೇಳಿದ ಪ್ರಶ್ನೆಯನ್ನೇ ಕೇಳಿದನು. ಆಗ ನಾರಾಯಣನು, ಅಲ್ಲಿದ್ದ ಋಷಿಗಳೆಲ್ಲರೂ ಕೇಳುತ್ತಿರುವಾಗೆಯೇ ಹಿಂದೆ ಜನಲೋಕನಿವಾಸಿಗಳಾದ ಸನಂದನಾದಿ ಬ್ರಾಹ್ಮಣರಲ್ಲಿ ನಡೆದ ಒಂದಾನೊಂದು ಸಂವಾದವನ್ನು ತಿಳಿಸುತ್ತ 'ಓ ನಾರದಾ! ಪೂರ್ವದಲ್ಲಿ ಬ್ರಹ್ಮನಿಗೆ ಮಾನಸವೃತ್ತರಾಗಿಯೂ, ಹುಟ್ಟಿದಂದಿನಿಂದಲೇ ಜಿತೇಂದ್ರಿಯರಾಗಿಯೂ ಇದ್ದ ಸನಕಾದಿಗಳು, ಜನಲೋಕದಲ್ಲಿ, ಪರಬ್ರಹ್ಮಸತ್ತವೆಂಬ ಯಾಗವನ್ನು ನಡೆಸಿದರು. ಆಗ ನೀನು ಸರ್ವೇಶ್ವರನ ದರ್ಶನಾರ್ಥವಾಗಿ ಶ್ವೇತದ್ವೀಪಕ್ಕೆ ಹೋಗಿದ್ದೆ. ಆಗ ಆ ಬ್ರಾಹ್ಮಣರಲ್ಲಿ ಕೆಲವು ವಾದಗಳು ನಡೆದುವು. ಆ ವಾದಗಳಲ್ಲಿ ಶ್ರುತಿಗಳೆಲ್ಲಕ್ಕೂ ಏಕಕಂಠ್ಯವು ಸಮರ್ಥಿಸಲ್ಪಟ್ಟು, ಅವುಗಳ ಏಕಲ್ಪಾರ್ಥಸಂದೇಹಗಳೆಲ್ಲವೂ ನಿವೃತ್ತವಾದುವು. ಓ ನಾರದಾ! ಈಗ ನೀನು ನನ್ನಲ್ಲಿ ಯಾವ ಪ್ರಶ್ನೆಯನ್ನು ಕೇಳುತ್ತಿರುವೆಯೋ, ಆ ಪ್ರಶ್ನವೇ ಅಲ್ಲಿಯೂ ವಿಚಾರಕ್ಕೆ ಬಂದು, ಅದಕ್ಕೆ ತಕ್ಕ ಸಮಾಧಾನಗಳೂ ಹೇಳಲ್ಪಟ್ಟಿರುವುವು. ಅಲ್ಲಿ ನಡೆದ ಆಕ್ಷೇಪಪರಿಹಾರಾದಿಗಳನ್ನೇ ಈಗ ನಾನು ನಿನ್ನಿಗೆ ತಿಳಿಸುವೆನು ಕೇಳು. ಬ್ರಹ್ಮಸತ್ತಯೋಗಕ್ಕಾಗಿ ಸೇರಿದ್ದವರೆಲ್ಲರೂ, ಗುಣದಲ್ಲಿಯೂ, ಶಾಸ್ತ್ರಜ್ಞಾನದಲ್ಲಿಯೂ, ತಪಸ್ಸಿನಲ್ಲಿಯೂ ಸಮಾನರು. ಮತ್ತು ಅವರು, ತನ್ನವರೆಂದೂ

ಅನ್ಯರೆಂದೂ, ಉದಾಸೀನರೆಂದೂ ಭೇದಬುದ್ಧಿಯಿಲ್ಲದೆ ಸಮಸ್ತಭೂತಗಳನ್ನೂ ಸಮಬುದ್ಧಿಯಿಂದ ಭಾವಿಸತಕ್ಕವರು. ಹೀಗೆ ಅಲ್ಲಿ ಸೇರಿದ್ದವರೆಲ್ಲರೂ ಮಹಾಜ್ಞಾನಿಗಳಾಗಿದ್ದರೂ, ತಮ್ಮಲ್ಲಿ ಒಬ್ಬನನ್ನು ಪ್ರವಚನಕ್ಕಾಗಿ ಏರ್ಪಡಿಸಿ, ಉಳಿದವರೆಲ್ಲರೂ ಶ್ರಾವಕರಾಗಿ ಕುಳಿತರು. ಇಂತಹ ಸತ್ರಯಾಗದಲ್ಲಿ ಎಲ್ಲರೂ ಜ್ಞಾನಿಗಳೇ ಸೇರಿದ್ದರೂ, ಒಬ್ಬನು ಉಪನ್ಯಾಸಕನಾಗಿಯೂ, ಇತರರು ಕೇಳತಕ್ಕವರಾಗಿಯೂ ಇರಬೇಕಾದುದೇ ಪದ್ಧತಿ! ಅದರಂತೆ ಅಲ್ಲಿ ಪ್ರವಚನಕ್ಕಾಗಿ ಆಗ್ರಾಸನದಲ್ಲಿ ಕುಳಿತಿದ್ದ ಸನಂದನನು ಹೀಗೆಂದು ಹೇಳುವನು” ಓ ಮಹಾತ್ಮರೆ! ಕೇಳಿರಿ! ಪರಮಪುರುಷನು ತನ್ನಿಂದ ಸೃಷ್ಟಿಸಲ್ಪಟ್ಟ ಚಿದಚಿದಾತ್ಮಕವಾದ ಸಮಸ್ತಜಗತ್ತನ್ನೂ ಲಯಹೊಂದಿಸಿ, ತನ್ನಲ್ಲಿಯೇ ಅಡಗಿಸಿಕೊಂಡು, ನಾಮರೂಪವಿಭಾಗವಿಲ್ಲದಂತೆ ಮಾಡಿ, ಪ್ರಕೃತಿ ಪುರುಷ ಕಾಲವೆಂಬ ಮೂರುಶಕ್ತಿಗಳೊಡನೆ ಆತ್ಮಾನಂದಾನುಭವರೂಪವಾದ ನಿದ್ರಿಯಲ್ಲಿರುವನು. ಪ್ರಳಯಾಂತದಲ್ಲಿ ಸೃಷ್ಟಿಗೆ ಮೊದಲು, ಆತನ ನಿಶ್ಚಾಸರೂಪವಾಗಿ ಶ್ರುತಿಗಳು ಮೂರ್ತಿವಿಶಿಷ್ಟಗಳಾಗಿ ನಿಂತು, ಸ್ತುತಿಪಾಠಕರು ನಿದ್ರಿಯಲ್ಲಿರುವ ರಾಜನನ್ನು ಪ್ರಾತಃಕಾಲದಲ್ಲಿ ಆತನ ಗುಣವರ್ಣನರೂಪವಾದ ಮಂಗಳಶ್ಲೋಕಗಳಿಂದ ಎಚ್ಚರಗೊಳಿಸುವಂತೆ, ಆತನನ್ನು ಸ್ತೋತ್ರಮಾಡುತ್ತ ಹೀಗೆಂದು ಹೇಳುವುವು. “ದೇವಾ! ಜಯ! ವಿಜಯೀಭವ! ಸಮಸ್ತಜಗತ್ತನ್ನೂ ಜಯಿಸತಕ್ಕ ಪ್ರಕೃತಿಯೂಕೂಡ ನಿನ್ನನ್ನು ಜಯಿಸಲಾರದು. ಆದುದರಿಂದಲೇ ನೀನು ಅಜಿತನೆಂದು ಹೇಳಲ್ಪಡುವೆ. ಓ ಪ್ರಭೂ! ಈಗ ನಿನ್ನಲ್ಲಿ ಸೂಕ್ಷ್ಮಾವಸ್ಥೆಯಿಂದ ಲೀನವಾಗಿರುವ ಜೀವಗಳಿಗೆ, ಸಂಸಾರಹೇತುವಾದ ಪ್ರಕೃತಿಸಂಬಂಧವನ್ನು ಬಿಡಿಸುವುದಕ್ಕಾಗಿ ನೀನು ಎಚ್ಚರಗೊಳ್ಳುವವನಾಗು. ನಿನ್ನಲ್ಲಿ ಅಪರಾಧಿಗಳಾದ ಜನಗಳಲ್ಲಿಯೂ, ನೀನು ಎಷ್ಟೇ ದೋಷಗಳಿದ್ದರೂ ಮನಸ್ಸಿಗೆ ತಂದುಕೊಳ್ಳದೆ ಅವರಲ್ಲಿರತಕ್ಕ ಅಲ್ಪಸ್ವಲ್ಪಗುಣವನ್ನೇ ಅಭಿನಂದಿಸತಕ್ಕವನಾದುದರಿಂದ ಜೀವಾತ್ಮರಿಗೆ ಸಂಸಾರಮೂಲಕವಾದ ಪ್ರಕೃತಿಯನ್ನು ತೊಲಗಿಸು. ನಿನಗೆ ಈ ಕಾರ್ಯಕ್ಕೆತಕ್ಕ ಜ್ಞಾನಶಕ್ತಿ ಮೊದಲಾದುವುಗಳು ಇಲ್ಲವೆಂದು ಹೇಳುವುದಕ್ಕಿಲ್ಲ. ನೀನು ಸ್ವೇಚ್ಛೆಯಿಂದಲೇ ಜ್ಞಾನ, ಶಕ್ತಿ, ಬಲ, ಐಶ್ವರ್ಯ, ಮೊದಲಾದ ಷಡ್ಗುಣಗಳನ್ನೂ ಕೈಕೊಂಡಿರತಕ್ಕವನು. \* ಜೀತನಾಜೀತನ ಶರೀರರೂಪವಾಗಿ ಏರ್ಪಡುವ ಪ್ರಕೃತಿಗುಣಗಳಿಗೂ, ಅಂತಹ

\* ಜೀವಾತ್ಮಗಳಿಗೆ ಪ್ರಳಯದತೆಯಲ್ಲಿ ಚಿಚ್ಚುಕ್ತಿಯು ಸಂಕುಚಿತವಾಗಿ ಮೂಢವಾಗಿ ರುಪದರಿಂದ ಅದನ್ನು ವಿಕಾಸಗೊಳಿಸುವುದು ಆ ಜೀವಾತ್ಮರನ್ನು ಎಚ್ಚರಗೊಳಿಸುವುದೆಂದೂ ಗ್ರಾಹ್ಯವು.

ಶರೀರವನ್ನು ಆಶ್ರಯಿಸತಕ್ಕ ಜೀವಗಳಿಗೂ ಇರುವ ಶಕ್ತಿಗಳೆಲ್ಲವನ್ನು, ಆಯಾ ಕಾರ್ಯೋನ್ನು ಬವಾಗುವಂತೆ ಎಚ್ಚರಗೊಳಿಸತಕ್ಕವನು ನೀನೇ! ಅಂತಹ ಪ್ರಕೃತಿ ಪುರುಷರೊಡಗೂಡಿ ಜಗತ್ತಿನ ಆಕಾರದಿಂದ ಪರಿಣಮಿಸತಕ್ಕವನೂ ನೀನೇ! ಆದುದರಿಂದ, ನಿನ್ನನ್ನು ವೇದಗಳು (ಎಂದರೆ ವೇದದಲ್ಲಿ ಚಿದಚಿದ್ವ್ಯಾಚಕಗಳಾದ ಶಬ್ದಗಳೆಲ್ಲವೂ) ವಾಚ್ಯಾರ್ಥದಿಂದಲೇ ವ್ಯವಹರಿಸುವುವು. ಪ್ರಳಯ ಕಾಲದಲ್ಲಿ ಬ್ರಹ್ಮನಿಂದ ಸಮಸ್ತಜಗತ್ತೂ ಉಪಸಂಹರಿಸಲ್ಪಟ್ಟಿದ್ದರೂ, ಸೃಷ್ಟಿಕಾಲದಲ್ಲಿ ಉತ್ಪನ್ನವಾಗುವ ಈ ಜಗತ್ತೂ ಬ್ರಹ್ಮವೆಂದೇ ವ್ಯವಹರಿಸಲ್ಪಡುವುದು. ಕಾರ್ಯರೂಪವಾದ ಈ ಜಗತ್ತು ಯಾವುದರಿಂದ ಉತ್ಪನ್ನವಾಗುವುದೋ, ಕೊನೆಗೆ ಯಾವುದರಲ್ಲಿ ಲಯಹೊಂದುವುದೋ ಆ ಬ್ರಹ್ಮವು ಪ್ರಪಂಚಕ್ಕಿಂತ ಬೇರೆನಿಸಲಾರದು. ಹೇಗೆಂದರೆ, ಮಣ್ಣು, ಗಡಿಗೆ, ಹರವಿ ಮೊದಲಾದ ವಿಕಾರಗಳನ್ನು ಹೊಂದಿದಾಗಲೂ ಅದಕ್ಕೆ ಮಣ್ಣೆಂಬ ವ್ಯವಹಾರವು ತಪ್ಪದಿರುವಂತೆ ಈ ಜಗತ್ತೂಕೂಡ ಆ ಬ್ರಹ್ಮಕ್ಕಿಂತಲೂ ಬೇರೆನಿಸಲಾರದು. ಹೀಗೆ ನೀನೇ ಸರ್ವಸ್ವರೂಪನಾಗಿಯೂ, ಸರ್ವಕಾರಣನಾಗಿಯೂ ಇರುವುದರಿಂದ, ಜ್ಞಾನಿಗಳಾದ ಮುಷಿಗಳೆಲ್ಲರೂ ನಿನ್ನನ್ನೇ ಧ್ಯಾನಿಸುತ್ತ ನಿನಗಾಗಿಯೇ ಕರ್ಮಗಳನ್ನು ನಡೆಸುತ್ತಿರುವರು. ದೇವಾ! ಶೂನ್ಯವಾದ ಆಕಾಶದಲ್ಲಿ ಕಾಲಿಟ್ಟವನು, ತಲೆಕೆಳಗಾಗಿ ಕೆಳಗೆ ಬೀಳಬೇಕಾಗುವುದು. ಸ್ಥಿರವಾದ ನೆಲದಲ್ಲಿ ಕಾಲಿಟ್ಟವನು ಬೀಳಲಾರನು. ಹಾಗೆಯೇ ನಿನ್ನನ್ನು ದ್ವೇಶಿಸಿ ನಡೆಸಿದ ತ್ರಿಕರಣವ್ಯಾಪಾರಗಳೂ, ನಿನ್ನ ಆರಾಧನ ರೂಪಗಳಾಗಿ, ಸಂಸಾರತಾಪವನ್ನು ನೀಗಿಸುವುವು. ಹಾಗಲ್ಲದೆ ಇತರದೇವತೆಗಳನ್ನು ಉದ್ದೇಶಿಸಿ ನಡೆಸಿದಾಗ, ಅವೇ ಪತನಹೇತುಗಳಾಗುವುವು. ಆದುದರಿಂದ ಮುಷಿಗಳು ತಮ್ಮ ತ್ರಿಕರಣಗಳನ್ನೂ ನಿನ್ನಲ್ಲಿಯೇ ನಿಲ್ಲಿಸುವರು. ಸೃಷ್ಟಿ ಸ್ಥಿತಿ ಲಯಗಳೆಂಬ ಮೂರುಕಾರ್ಯಗಳಿಗೂ ನಿರ್ವಾಹಕನಾದ ಓ ದೇವಾ! ವಿವೇಕಿಗಳಾದ ನಿತ್ಯಸೂರಿಗಳ, ಶ್ರವಣಕೀರ್ತನಾದಿಗಳಿಂದ ಸಮಸ್ತ ಪಾಪಗಳನ್ನೂ ನಿವಾರಿಸತಕ್ಕ ನಿನ್ನ ಕಥಾಮೃತಸಾಗರದಲ್ಲಿ ಓಡಾಡುವುದರಿಂದಲೇ ಆಧ್ಯಾತ್ಮಿಕಾದಿತಾಪಗಳನ್ನು ತಪ್ಪಿಸಿಕೊಂಡಿರುವರು. ಇನ್ನು ನಿನ್ನ ಸಂತತ ಧ್ಯಾನದಲ್ಲಿರತಕ್ಕವರು ಆ ತಾಪತ್ರಯವನ್ನು ತಪ್ಪಿಸಿಕೊಳ್ಳುವುದೇನಾಶ್ಚರ್ಯವು. ಓ ಪರಮಾ! ನಿನ್ನ ವಿಷಯವಾದ ಜ್ಞಾನದಿಂದ, ರಾಗದ್ವೇಷಾದಿಮನೋವ್ಯಾಪಾರಗಳನ್ನೂ, ಜರಾಮರಣಾದಿಕಾಲಗುಣಗಳನ್ನೂ ಜಯಿಸಿ, ನಿತ್ಯಜ್ಞಾನಾನಂದಮಯವಾದ ನಿನ್ನ ಸ್ವರೂಪವನ್ನು ಸಮಾಧಿಯಿಂದ ಸಾಕ್ಷಾತ್ಕರಿಸತಕ್ಕವರಿಗೆ ತಾಪತ್ರಯವು ಬಿಟ್ಟು ಹೋಗುವುದೇನಾಶ್ಚರ್ಯವು. ಓ ಪ್ರಭೂ! ನಿನ್ನನ್ನಾಶ್ರಯಿಸುವುದಕ್ಕೆ ಅನುಕೂಲವಾದ

ಜನ್ಮವು ಲಭಿಸಿರುವಾಗಲೂ, ನಿನ್ನನ್ನು ಬಿಟ್ಟು, ಇಂದ್ರಿಯತ್ಯಪ್ತಿಯಲ್ಲಿ ಆಸೆಯುಳ್ಳವರ ಜನ್ಮವು ಕೇವಲ ನಿರರ್ಥಕವಾಗಿರುವುದು. ಗಾಳಿ ತುಂಬಿದ ಚರ್ಮದ ತಿತ್ತಿಯಂತೆ ಅವರ ಉಸಿರಾಟವೂ ನಿಷ್ಫಲವು? ಮಹತ್ತು ಅಹಂಕಾರ ಮೊದಲಾದ ತತ್ವಗಳು ಮೊದಲು ನಿನ್ನ ದರ್ಶನರೂಪವಾದ ಸಂಕಲ್ಪದಿಂದಲೇ ಸತ್ತ್ವಯನ್ನು ಹೊಂದಿ, ಆ ಮೇಲೆನೀನು ಅಂತರ್ಯಮಿಯಾಗಿ ಪ್ರೇರಿಸಿದುದರಿಂದಲೇ ಜಗತ್ಕಾರಣವಾದ ಅಂಡವನ್ನು ಸೃಷ್ಟಿಸಿದುವು. ನಿನ್ನ ಈಕ್ವಾರೂಪವಾದ ಅನುಗ್ರಹವಿಲ್ಲದಿದ್ದರೆ ಅವುಗಳಿಗೆ ಜಗತ್ಕಾರಣತ್ವವೂ ಸಿದ್ಧಿಸದು. “ಅಚೇತನವಾದ ಪ್ರಕೃತಿಗೆ ಜಗತ್ಕಾರಣತ್ವವನ್ನು ಹೇಳುವುದಕ್ಕೆ ಸಾಧ್ಯವಿಲ್ಲದಿದ್ದರೂ, ಮೊದಲು ಆತ್ಮನಿಂದ ಆಕಾಶವುಂಟಾಯಿತೆಂಬ ಶ್ರುತಿವಾಕ್ಯವನ್ನನುಸರಿಸಿ, ಆತ್ಮನಿಗೇ ಜಗತ್ಕಾರಣತ್ವವನ್ನು ಹೇಳಬಾರದೆ?” ಎಂದರೆ, ಆತ್ಮಶಬ್ದವೂ ಸಾಮಾನ್ಯವಾದ ಪ್ರತ್ಯಗಾತ್ಮನಲ್ಲಿ ಅನ್ನಮಯ, ಪ್ರಾಣಮಯ, ಮನೋಮಯ, ವಿಜ್ಞಾನಮಯ, ಅನಂದಮಯಗಳೆಂಬ ಪುರುಷಭೇದಗಳಲ್ಲಿ ಕೊನೆಯದಾದ ಅನಂದಮಯ ಪುರುಷಾಕಾರವೇ ಸೃಷ್ಟಿಕಾರಣವೆನಿಸುವುದು. ಆ ಅನಂದಮಯ ಪುರುಷನು ನೀನೇಹೊರತು ಬೇರೆ ಪ್ರತ್ಯಗಾತ್ಮನಲ್ಲ. ಏಕೆಂದರೆ, ಸಮಸ್ತ ಚರಾಚರಗಳಿಗೂ ವಿಲಕ್ಷಣನಾಗಿ, ಅವುಗಳಲ್ಲಿ ಅಂತರಾತ್ಮನಾಗಿರತಕ್ಕವನೂ ನೀನೇ! ಹಿಂದೆ ಹೇಳಿದ ಅನ್ನಮಯಾದಿತತ್ವಗಳು ನಾಲ್ಕು ಉಪಸಂಹೃತವಾದ ಮೇಲೆಯೂ, ನಿರ್ಮಿತವಾಗಿ ಉಳಿಯತಕ್ಕ ಅನಂದಮಯಪುರುಷತತ್ವವೂ ನೀನೇ! ವೇದಾಂತವಿಹಿತಗಳಾದ ಬ್ರಹ್ಮೋಪಾಸನಮಾರ್ಗದಲ್ಲಿ ಸೂಕ್ಷ್ಮಬುದ್ಧಿಯುಳ್ಳ ಅರುಣವಂಶೀಯರಾದ ಕೆಲವು ಮುನಿಗಳು, ತಮ್ಮ ಹೃದಯ ಪುಂಡರೀಕದಲ್ಲಿ ದಹರವೆಂಬ ಆಕಾಶರೂಪದಿಂದ ನಿನ್ನನ್ನು ಪಾಸಿಸುವರು. ವೈಶ್ವಾನರಾದಿ ವಿದ್ಯಾನಿಷ್ಠರಾದವರು ಜಠರಾಗ್ನಿಶರೀರಕನಾದ ನಿನ್ನನ್ನು ಪಾಸಿಸುವರು. ಮತ್ತೆ ಕೆಲವರು ಸುಷುಮ್ನಾನಾಡಿಯ ಮೂಲಕದಿಂದ ನಿನ್ನನ್ನು ಪಾಸಿಸುವರು. ಅನಂತಾ! ಆ ಸುಷುಮ್ನಾನಾಡಿಯು, ಹೃದಯದಿಂದ ಹಿಡಿದು ನಿನ್ನ ಉಪಾಸನ ಸ್ಥಾನಗಳಲ್ಲಿ ಉತ್ತಮವೆನಿಸಿದ ಭೂಮಧ್ಯದವರೆಗೆ ಊರ್ಧ್ವಮುಖವಾಗಿ ವ್ಯಾಪಿಸಿರುವುದು. ಮೇಲೆ ಹೇಳಿದಯಾನವಿಧವಿಂವಾವರೂ ನಿನ್ನನ್ನು ಉಪಾಸಿಸಿದವರು, ತಿರುಗಿ ಪ್ರಕೃತಿಮಂಡಲದಲ್ಲಿ ಸಂಸಾರವೆಂಬ ಮೃತ್ಯುವಿನ ಬಾಯಲ್ಲಿ ಬೀಳಲಾರರು. ನೀನು ಸಮಸ್ತಕ್ಕೂ ಉಪಾದಾನಕಾರಣನಾದುದರಿಂದ, ನಿನ್ನಿಂದ ಸೃಷ್ಟವಾದ, ಮತ್ತು ದೇವಮನುಷ್ಯಾದಿಭೇದಗಳಿಂದ ವಿಚಿತ್ರವಾದ ಜೀವಗಳಲ್ಲಿ ನೀನೂ ಅಂತರಾತ್ಮನಾಗಿ ಪ್ರವೇಶಿಸಿಯೇ, ಅವುಗಳ ಕಾರ್ಯವನ್ನು ನಿರ್ವಹಿಸಿ

ಸುತ್ತಿರುವೆ. ಅಗ್ನಿಯು ಹೆಚ್ಚುಕಡಿಮೆಯಿಲ್ಲದ ಒಂದೇ ತೇಜಸ್ಸಿನಿಂದ ಬೆಳಗುವುದಾಗಿತ್ತರೂ, ತಾನು ಸೇರಿದ ಹುಲ್ಲು, ಕಡ್ಡಿ, ಮೊದಲಾದ ಅಶ್ರಯವಸ್ತುಗಳ ಆಕಾರಕ್ಕೆ ತಕ್ಕಂತೆ ಹೆಚ್ಚುಕಡಿಮೆಯಾಗಿ ತೋರುವಂತೆ, ನೀನೂ ನಿನ್ನಿಂದ ನಿರ್ಮಿತವಾದ ಆಯಾಜೀವಶರೀರಗಳಿಗೆ ತಕ್ಕಂತೆ, ಜ್ಞಾನದಲ್ಲಿ ಹೆಚ್ಚುಕಡಿಮೆಗಳನ್ನು ತೋರಿಸುತ್ತ, ಅವುಗಳನ್ನೇ ಅನುಕರಿಸುತ್ತಿರುವೆ. ಆ ಶರೀರಗಳು ಕಂದಿಹೋದರೂ ಅದರಿಂದ ನೀಗೆ ಯಾವವಿಧವಾದ ಕುಂದಕವೂ ಇರುವುದಿಲ್ಲ. ಏಕೆಂದರೆ, ನಿನ್ನ ಸ್ವರೂಪವು ಅಖಂಡಾನಂದಮಯವಾದುದು. ಆಯಾಕಾರ್ಯವಸ್ತುಗಳ ದೋಷವು ನಿನ್ನನ್ನು ತಗಲಲಾರದು. ಅಂತಹ ನಿನ್ನ ನಿತ್ಯಸ್ವರೂಪವನ್ನು ಶುದ್ಧಮನಸ್ಕರಾದ ಯೋಗಿಗಳೇ ಉಪಾಸನೆಯಿಂದ ತಿಳಿಯಬಲ್ಲರು. ನಿನ್ನಿಂದ ಸೃಷ್ಟವಾದ ದೇವಮನುಷ್ಯಾದಿ ದೇಹಗಳೇ ನಿನಗೆ ನಿವಾಸಸ್ಥಾನವು. ಆಶ್ಚರ್ಯಶಕ್ತಿಯುಳ್ಳ ನಿನ್ನ ಸಂಕಲ್ಪರೂಪಜ್ಞಾನದಿಂದಲೇ ನೀನು ಪುರುಷಾಕಾರವನ್ನು ಧರಿಸುವೆ. ನೀನು ಪುರುಷಾಕಾರದಲ್ಲಿದ್ದರೂ ಸಮಸ್ತವಸ್ತುಗಳ ಒಳಗೂ, ಹೊರಗೂ ವ್ಯಾಪಿಸಬಲ್ಲವನು. ಸ್ವರೂಪಸ್ವಭಾವಗಳಲ್ಲಿ ಸಂಕೋಚವಿಲ್ಲದವನು. ಈ ವಿಧವಾದ ನಿನ್ನ ಪುರುಷಸ್ವರೂಪವು ವೇದಾಂತಗಳಿಂದಲೇ ಪ್ರತಿಪಾದಿಸಲ್ಪಡುವುದು. ಹೀಗೆ ಪುರುಷಾಕಾರವುಳ್ಳ ನಿನ್ನ ವಿಗ್ರಹವನ್ನೂ, ನಿನ್ನನ್ನಾರಾಧಿಸುವುದಕ್ಕೆ ಉಪಯುಕ್ತವಾದ ಮನುಷ್ಯ ಜನ್ಮವನ್ನೂ, ಕೆಲವು ಜ್ಞಾನಿಗಳು ವಿಚಾರದಿಂದ ನಿಶ್ಚಯಿಸಿಕೊಂಡು, ಪ್ರಾಣೇಂದ್ರಿಯಗಳನ್ನು ಜಯಿಸಿ, ವೇದಪ್ರತಿಪಾದ್ಯವಾಗಿಯೂ, ಆಶ್ರಿತರಿಗೆ ಸಂಸಾರನಿವರ್ತಕವಾಗಿಯೂ ಇರುವ ನಿನ್ನ ಪಾದಾರವಿಂದವನ್ನು ದೃಢ ವಿಶ್ವಾಸದಿಂದ ಉಪಾಸಿಸುವರು. ಎಷ್ಟೇ ಶ್ರಮಪಟ್ಟರೂ ನಿನ್ನ ದೇಹಸ್ವರೂಪವನ್ನು ತಿಳಿಯುವುದು ಇತರರಿಗೆ ಸಾಧ್ಯವಲ್ಲವೆಂಬುದನ್ನು ತಿಳಿದೇ, ನೀನು ರಾಮಕೃಷ್ಣಾದಿರೂಪದಿಂದ ನಿನ್ನ ಮಹಿಮೆಯನ್ನು ಪ್ರಕಾಶಪಡಿಸುತ್ತಿರುವೆ. ಆ ನಿನ್ನ ಅವತಾರಚರಿತ್ರೆಗಳೆಂಬ ಅಮೃತಸಮುದ್ರದಲ್ಲಿ ಓಲಾಡುತ್ತ, ಅಧ್ಯಾತ್ಮಿಕಾದಿಪಾಪಗಳನ್ನು ನೀಗಿ, ನಿನ್ನ ಪಾದಸೇವೆಯಲ್ಲಿರುವ ಭಾಗವತರ ಸಹವಾಸಸುಖದಲ್ಲಿರುವವನು, ಅದರಿಂದ ಅಪವರ್ಗವನ್ನೂ ಕೂಡ ಅನೇಕ್ಷಿಸಲಾರನು. ಜೀವನಿಗೆ ಪಂಜರದಂತಿರುವ ಈ ಮನುಷ್ಯಶರೀರವು ನಿನ್ನ ಪಾದಕೈಂಕರ್ಮಕ್ಕಾಗಿಯೇ ಉಪಯೋಗಿಸಲ್ಪಟ್ಟ ಪಕ್ಷದಲ್ಲಿ, ಆ ಶರೀರವೂ, ಜೀವಾತ್ಮಾದಿಗಳಿಗೆ ಸಮಾನವಾಗಿ ಸಾರ್ಥಕ್ಯವನ್ನು ಹೊಂದುವುದು. ಆದರೆ ಕೆಲವರು ಇಂತಹ ದೇಹವನ್ನು ಹೊಂದಿಯೂ, ಪ್ರಿಯನಾಗಿಯೂ, ಹಿತನಾಗಿಯೂ ಇರುವ ನಿನ್ನಲ್ಲಿ ವಿಮುಖನಾಗುವರು. ಆ ದೇಹವೇ ಅಸತ್ತುಗಳಾದ ಶಬ್ದಾದಿ

ವಿಷಯಗಳನ್ನು ಸೇವಿಸುವುದರಿಂದ, ತನ್ನೊಳಗಿನ ಜೀವನಿಗೂ ಸ್ಥಾವರತ್ವ ವನ್ನುಂಟುಮಾಡುವುದು. ಈ ವಿಚಾರಗಳನ್ನು ಯೋಚಿಸದೆ, ಅಖಂಡಾನಂದ ಸ್ವರೂಪನಾದ ನಿನ್ನಲ್ಲಿ ವಿಮುಖರಾಗಿ, ಯಾರು ವಿಷಯಾಸಕ್ತಿಯಲ್ಲಿ ಬೀಳುವರೋ ಅಂತವರನ್ನು ತಮ್ಮನ್ನೇ ತಾವು ಕೆಡಿಸಿಕೊಳ್ಳತಕ್ಕ ಅತ್ಯುಪಾತುಕರೆಂದು ಹೇಳುವುದಕ್ಕೆ ತಡೆಯೇನಿದೆ? ಅಂತವರ ಸ್ಥಿತಿಯು ಬಹಳ ಶೋಚನೀಯವು! ಅವರು ತಮ್ಮ ಪ್ರಾರಬ್ಧಕರ್ಮಶೇಷದಿಂದ ಮೇಲೆ ಮೇಲೆ ತಮ್ಮ ಜೀವಾತ್ಮನಿಗೆ ನಾನಾಬಗೆಯ ದೋಷಗಳನ್ನುಂಟುಮಾಡಿ, ಮಹಾಭಯಂಕರರಾದ ಸಂಸಾರದಲ್ಲಿ ಭ್ರಮಿಸುವರು. ಓ ದೇವಾ! ಪ್ರಾಣಿಗಳು, ಇಂದ್ರಿಯಗಳು, ಮನಸ್ಸು, ಇವೆಲ್ಲವನ್ನೂ ನಿಗ್ರಹಿಸಿ, ದೃಢವಾದ ಉಪಾಸನಾಯೋಗದಲ್ಲಿರುವ ಮಹರ್ಷಿಗಳು, ಯಾವ ನಿನ್ನ ಸ್ವರೂಪವನ್ನು ತಮ್ಮ ಹೃದಯದಲ್ಲಿ ಹೊಂದಿರುವರೂ, ಅದನ್ನು ನಿನ್ನ ಶತ್ರುಗಳು, ದ್ವೇಷಬುದ್ಧಿಯಿಂದಲೇ ಹೊಂದಿರುವರು. ಹಾಗೆಯೇ ಗೋಪಸ್ತ್ರೀಯರು, ನಿನ್ನ ಭುಜ ಸೌಂದರ್ಯದಲ್ಲಿರುವ ಮೋಹದಿಂದ ಪಡೆದಿರುವರು. ಹೆಚ್ಚೇ ವೇದಾಭಿಮಾನಿದೇವತೆಗಳಾದ, ನಾವೂ, ನಿನ್ನ ಪಾದಾರವಿಂದವನ್ನೇ ಅವ್ಯುತದಂತೆ ಆದರಿಸತಕ್ಕ ಇತರರೆಲ್ಲರೂ ಮಹಾಯೋಗಿಗಳೊಡನೆ ಸಮಕಕ್ಷೆಯಲ್ಲಿ ನಿನ್ನ ಸಾನ್ನಿಧ್ಯ ಸುಖವನ್ನನುಭವಿಸುವೆವು: ಓ ಪ್ರಭೂ! ಸೃಷ್ಟಿಗೆಮೊದಲು ಸೂಕ್ಷ್ಮ ಚೇತನಾಚೇತನಗಳೊಡನೆ ಜಗತ್ಕಾರಣರೂಪದಲ್ಲಿದ್ದನಿನ್ನ ಆ ಸ್ವರೂಪವನ್ನು, ಈ ಲೋಕದಲ್ಲಿ ಜನನಮರಣಗತಿಗೆ ಗುರಿಯಾಗಿರುವ ಯಾವ ಚೇತನನುತಾನೇ ತಿಳಿಯಬಲ್ಲನು? ಅದನ್ನು ತಿಳಿಯುವುದಕ್ಕೆ ಶಾಸ್ತ್ರಪ್ರಮಾಣದಿಂದಲ್ಲದೆ ಬೇರೆ ವಿಧದಿಂದ ಸಾಧ್ಯವಿಲ್ಲ. ಏಕೆಂದರೆ, ಆ ನಿನ್ನ ಅದಿಸ್ವರೂಪದಿಂದ ಬ್ರಹ್ಮನು ಹುಟ್ಟಿದನು. ಅದರಮೇಲೆ ಆ ಬ್ರಹ್ಮನಿಂದ ನಿವೃತ್ತಿಮಾರ್ಗನಿಷ್ಠರಾದ ಸನಕಾದಿಗಳೂ, ಪ್ರವೃತ್ತಿ ಧರ್ಮನಿಷ್ಠರಾದ ಮರೀಚಿ ಮೊದಲಾದವರೂ ಹುಟ್ಟಿದರು. ಅವರಿಂದ ಎರಡುವಿಧವಾದ ದೇವಗಣಗಳುಂಟಾದುವು. ಕೊನೆಗೆ ಮನುಷ್ಯರು ಹುಟ್ಟಿರುವರು. ಅಂತಹ ಮನುಷ್ಯರಿಗೆ ಆ ನಿನ್ನ ಪೂರೈಸುವುದು ಹೇಗೆತಾನೇ ತಿಳಿಯುವುದು? ದೇವಾ! ನೀನು ಸಮಸ್ತವೇದಶಾಸ್ತ್ರಗಳನ್ನೂ ಉಪಸಂಹರಿಸಿ ಹೃದಯದಲ್ಲಿಟ್ಟುಕೊಂಡು ಮಲಗಿದ್ದಾಗ, ಸೃಷ್ಟಿಗೆ ಮೊದಲು ಚಿದಚಿತ್ತಾಲಗಳೆಂಬ ತತ್ತ್ವಗಳೊಂದೂ ಕಾಣದಂತೆಯೇ ಇದ್ದುವು. \* ಆದರೆ, ಸೃಷ್ಟಿವಿಚಾರದಲ್ಲಿ ಬೇರೆಬೇರೆ ಮತದವರು ಬೇರೆಬೇರೆ ವಿಧವಾಗಿ ಎಕಲ್ಪಿಸುವರು. ತಾರ್ಕಿಕರು

\* ಇಲ್ಲಿ " ಏಕೋಹವೈ ನಾರಾಯಣ ಆಸೀತ್. ನಬಹ್ಮಾ ನೇಶಾನೋ ನೇಮೋ ದ್ಯಾವಾಪೃಥಿವೀ " ಎಂದೀ ಶ್ರುತ್ಯರ್ಥವು ಪ್ರದಿಪಾದಿಸಲ್ಪಡುವುದು.



ಆಸದ್ಭ್ರವ್ಯಕ್ಕೇ ಉತ್ಪತ್ತಿಯನ್ನೂ (ಸತ್ತೆಯನ್ನು) ಸದ್ಭ್ರವ್ಯಕ್ಕೇ ಮೃತಿಯನ್ನೂ ನಿರೂಪಿಸುವರು! ಚಾರ್ವಾಕಮತದವರು ಆತ್ಮನಿಗೇ ದೇವಮನುಷ್ಯಾದಿ ಭೇದಗಳನ್ನೂ ಹೇಳುವರು. ಮೀಮಾಂಸಕರು ದೇವಗಳಿಗೂ, ಮನುಷ್ಯರಿಗೂ ವಾಣಿಜ್ಯಫಲದಂತೆ ಪರಸ್ಪರೋಪಕಾರರೂಪವಾಗಿರುವ ಸ್ವರ್ಗಾದಿಫಲಗಳನ್ನು ಸತ್ಯವೆಂದೇ ನಿರೂಪಿಸುವರು. ಈ ತಾರ್ಕಿಕಾದಿಮತದವರೆಲ್ಲರೂ, ಈ ವಿಧವಾಗಿ ತಮ್ಮಲ್ಲಿ ತಾವು ಭ್ರಾಂತಿಗೊಂಡಿರುವುದು ಮಾತ್ರವಲ್ಲದೆ, ಸಲ್ಲದ ಯುಕ್ತಿಗಳಿಂದ ಲೋಕಕ್ಕೂ ಆದನ್ನೇ ಉಪದೇಶಿಸುವರು. ನಿರೀಶ್ವರವಾದಿಗಳು ಸತ್ಯಾದಿಗುಣಪ್ರಚುರನಾದವನು ಜೀವನೇಹೊರತು, ಆ ಜೀವನಿಗಿಂತಲೂ ವಿಲಕ್ಷಣನಾದ ಈಶ್ವರನೇ ಇಲ್ಲವೆಂದು ಹೇಳುವರು. ಈ ಮತಭೇದಗಳೆಲ್ಲವೂ ನಿನ್ನ ನಿಜಸ್ಥಿತಿಯನ್ನು ತಿಳಿಯಲಾರದ ಅಜ್ಞತೆಯಿಂದ ಏರ್ಪಟ್ಟುದೇಹೊರತು ಬೇರೆಯಲ್ಲ! ಜೀವಪ್ರಕೃತಿಗಳಿಂದಲೂ ವಿಲಕ್ಷಣನಾಗಿ, ಜ್ಞಾನಸ್ವರೂಪನಾಗಿಯೂ ಇರುವ ನಿನ್ನ ನಿಜವನ್ನು ತಿಳಿದೊಡನೆ, ಆ ವಿಧವಾದ ಅಜ್ಞಾನವೂ, ಆ ವಾದಭೇದಗಳೂ ಉಂಟಾಗಲಾರವು. ಮನುಷ್ಯಜಾತಿಯವರಿಗಿನ ಸಮಸ್ತ ದೇಹಿಗಳಲ್ಲಿಯೂ ಇರುವ ತ್ರಿಗುಣಾತ್ಮಕವಾದ ಮನಸ್ಸು, ಬೇರೆ ಸಮಸ್ತ ವಿಷಯಗಳಲ್ಲಿಯೂ, ಕಾರ್ಯಕಾರಿಯಾಗುವಂತೆ ತೋರಿದರೂ, ನಿನ್ನಲ್ಲಿ ಅದರ ಕಾರ್ಯವು ನಡೆಯಲಾರದು. ಜೀತನಾ ಜೀತನರೂಪವಾದ ಸಮಸ್ತ ಜಗತ್ತಿನೊಡಗೂಡಿ, ಆ ಜಗತ್ತಿಗೆ ಅಂತರಾತ್ಮನಾಗಿದ್ದರೂ ನಿನ್ನನ್ನು ಅದು ತಿಳಿಯಲಾರದು. ಓ ದೇವಾ! ನಿನ್ನ ಉಪಾಸನಾರೂಪವಾದ ಯೋಗದಿಂದ ಪರಿಶುದ್ಧಾಂತಃಕರಣರಾದ ಯೋಗಿಗಳು ಮಾತ್ರವೇ ಸಮಸ್ತ ಜಗತ್ತನ್ನೂ ನಿನ್ನ ರೂಪದಿಂದಲೇ ತಿಳಿದು, ನಿನ್ನಂತೆ ಆದನ್ನೂ ಉಪಾಸ್ಯಕೋಟಿಯಲ್ಲಿಯೇ ಸೇರಿಸುವರು. ಬಂಗಾರದಿಂದ ಬೇರೆಬೇರೆ ಆಕೃತಿಯುಳ್ಳ ಆಭರಣಗಳನ್ನು ಮಾಡಿಟ್ಟರೂ, ಆ ವಿಕಾರಗಳೆಲ್ಲವೂ, ಆ ಬಂಗಾರಕ್ಕಿಂತಲೂ ಬೇರೇನಿಸದೆ, ಬಂಗಾರವೆಂದೇ ವ್ಯವಹರಿಸಲ್ಪಡುವಂತೆ ಈ ಜಗತ್ತೂ ಕೂಡ ಬ್ರಹ್ಮಾತ್ಮಕವೆನಿಸಿರಬೇಕೆಹೋರತು, ಅದನ್ನು ಹೇಯವೆಂದೆಣಿಸುವುದಕ್ಕಿಲ್ಲ. ಆದುದರಿಂದ ನಿನ್ನ ವಿಕಾರರೂಪವಾದ ಈ ಜಗತ್ತೆಲ್ಲವೂ ಪರಮಾತ್ಮಶಬ್ದವಾಚ್ಯವಾಗಿ ಉಪಾಸ್ಯವಸ್ತುವೆಂದೇ ನಿಶ್ಚಿತವಾಗಿರುವುದು. ಆದುದರಿಂದ ಯಾರು ನಿನ್ನನ್ನು ಅಖಿಲಾಂತರಾತ್ಮನೆಂದು ಉಪಾಸಿಸುವರೋ, ಅಂತವರೇ ಮೃತ್ಯುವನ್ನೂ ಲಕ್ಷ್ಯಮಾಡದೆ, ಅದರ ತಲೆಯನ್ನು ಕಾಲಿಂದ ಮೆಟ್ಟಿ ನಿಲ್ಲತಕ್ಕವರು. ಹಾಗೆ ನಿನ್ನನ್ನು ಸರ್ವಾತ್ಮಕನೆಂದು ತಿಳಿಯಲಾರದವರನ್ನೆ, ನೀನು, ಪಶುಗಳಿಗೆ ಮೂಗುದಾರವನ್ನು ಬಿಗಿದು ದಾರಿಗೆ ತರುವಂತೆ, ತಾಸ್ತ್ರರೂಪವಾದ ಉಪದೇಶದಿಂದ ಬೋಧಿಸಿ, ಆಪರನ್ನು ಸನ್ಮಾರ್ಗಕ್ಕೆ ತರುವೆ!

‘ಆದರೆ ಆ ಶಾಸ್ತ್ರಾಧಿಕಾರವಿಲ್ಲದವರಿಗೂ ಅಜ್ಞರಿಗೂ ಗತಿಯೇನು?’ ಎಂದರೆ, ಅಂತವರು ನಿನ್ನ ಭಕ್ತರ ಸಹವಾಸದಿಂದಲೂ, ಸೇವೆಯಿಂದಲೂ ಉಕ್ತಮಗತಿಯನ್ನು ಹೊಂದುವುದಕ್ಕೂ ಅವಕಾಶವನ್ನು ಕೊಟ್ಟಿರುವೆ! ಶಾಸ್ತ್ರಾಧಿಕಾರವೂ ಇಲ್ಲದೆ, ಸಜ್ಜನಸೇವೆಯನ್ನೂ ಮಾಡದವರಿಗೆ, ಅಧೋಗತಿಯೇ ನಿಜವು. ದೇವಾ! ನೀನು ಸಂಕಲ್ಪಮಾತ್ರದಿಂದಲೇ ಜಗತ್ತಿನ ಸೃಷ್ಟಿಸ್ಥಿತಿಲಯಗಳನ್ನು ನಿರ್ಮಿಸತಕ್ಕ ಜ್ಞಾನಬಲವುಳ್ಳವನಾದುದರಿಂದ ಸರ್ವಜ್ಞನು. ಕರ್ಮವಶ್ಯನಲ್ಲದ ಸ್ವತಂತ್ರನು. ಕರ್ತೃ, ಕರ್ಮ, ಅಧಿಕರಣ, ಮೊದಲಾದ ಕಾರಕಶಕ್ತಿಗಳೆಲ್ಲಕ್ಕೂ ನೀನೇ ಆಧಾರನು. ಪ್ರಕೃತಿಗೆ ವಶರಾದ, ವಾಯು, ಅಗ್ನಿ, ಸೂರ್ಯ, ಇಂದ್ರ, ಮೊದಲಾದ ದೇವತೆಗಳೂ, ಪ್ರಜಾಧಿಪತಿಗಳಿಗೂ ಮತ್ತು ಬೇರೆಯಾರೂ ಯಾರೂ ಯಾವಯಾವ ಅಧಿಕಾರಗಳಲ್ಲಿರುವರೋ, ಅವರೆಲ್ಲರೂ ನಿನಗೆ ಭಯಪಟ್ಟು, ಪ್ರಜೆಗಳು ತಮ್ಮ ಚಕ್ರವರ್ತಿಯಲ್ಲಿ ಹೇಗೋಹಾಗೆ, ನಿನ್ನ ಸೇವಾರೂಪವಾಗಿಯೇ ತಮ್ಮ ತಮ್ಮ ಕಾರ್ಯಗಳನ್ನು ನಿರ್ಮಿಸುತ್ತಿರುವರು. ಅವರೂ ನಿನ್ನ ಅನುಗ್ರಹದಿಂದ ಲಭಿಸಿದ ಭೋಗಗಳನ್ನೇ ಅನುಭವಿಸುತ್ತಿರುವರು. ಸ್ವಾವರಜಂಗಮರೂಪವಾದ ಸಮಸ್ತಜಗತ್ತೂ ಪ್ರಕೃತಿಬದ್ಧವಾಗಿ, ದುಃಖಾಶ್ರಯವಾದ ಶರೀರಗಳಿಂದ ಕೂಡಿರುವುದೇಹೋರತು, ಯಾವ ಪ್ರಾಣಿಯೂ ಆ ಪ್ರಕೃತಿಸಂಬಂಧವನ್ನು ತಪ್ಪಿಸಿಕೊಳ್ಳಲಾರದು. ಕೆಲವರು ಆ ಪ್ರಕೃತಿಸಂಬಂಧವನ್ನು ತಪ್ಪಿಸಿಕೊಂಡವರಾಗಿದ್ದರೂ, ಅದೂ ನಿನ್ನ ಕಟಾಕ್ಷದಿಂದಲ್ಲದೆ ಬೇರೆ ಊಪಾಯದಿಂದಲ್ಲ! ದೋಷವಿಮುಕ್ತನಾದ ಓ ಸ್ವಾಮೀ! ಪರಮಕಾರುಣಿಕಾ! ನಿನಗೆ ತನ್ನವನೆಂಬ ಅಭಿಮಾನಕ್ಕೆ ಪಾತ್ರನಾದವನೊಬ್ಬನಿಲ್ಲ! ಇತರನೆಂದು ಅಲಕ್ಷ್ಯಕ್ಕೀಡಾದವನೂ ಇಲ್ಲ! ಆಕಾಶದಂತೆ ಎಲ್ಲಾವಸ್ತುಗಳಲ್ಲಿಯೂ ವ್ಯಾಪಿಸಿದ್ದು, ಆ ವ್ಯಾಪ್ಯಗತದೋಷಗಳಿಗೆ ಸ್ವಲ್ಪಮಾತ್ರವೂ ಈಡಾಗದೆ ಬೆಳಗುತ್ತಿರುವೆ. ನಿನಗೆ ಸರಿಸಮಾನವಾದುದು ಬೇರೊಂದಿಲ್ಲ! ಹೀಗೆ ಚರಾಚರಾತ್ಮಕಗಳಾದ ಸ್ಥೂಲಸೂಕ್ಷ್ಮ ಶರೀರಗಳೆಲ್ಲಾ ಪ್ರವೇಶಿಸತಕ್ಕ ಈ ಅಣುಸ್ವರೂಪವು ಜೀವಾತ್ಮಗಳಿಗೂ ಸಹಜವಾಗಿದ್ದರೂ, ಅವುಗಳಿಗೆ ಎಲ್ಲಿಲ್ಲಿಯೂ ವ್ಯಾಪಿಸತಕ್ಕ ವಿಭುತ್ವವಿಲ್ಲ! ಆ ಜೀವಾತ್ಮಗಳು ಅಸಂಖ್ಯಾತವಾಗಿಯೂ ನಿತ್ಯಪಾಗಿಯೂ ಇದ್ದರೂ ಅವುಗಳಿಗೆ ಸರ್ವಗತತ್ವವಿಲ್ಲ! ಹಾಗಲ್ಲದೆ ಜೀವಗಳೂ ಸರ್ವಗತಳಾಗಿದ್ದಪಕ್ಷದಲ್ಲಿ, ಒಂದು ಜೀವನನ್ನು ಮತ್ತೊಂದು ಜೀವವಾಗಲಿ, ಪರಮಾತ್ಮನಾಗಲಿ ನಿಯಮಿಸುವುದಕ್ಕೇ ಅವಕಾಶವಿಲ್ಲದೆ, ಎಲ್ಲವೂ ಸಮಸ್ಥಿತಿ

ಯಲ್ಲಿಯೇ ಇರುತ್ತಿದ್ದವಲ್ಲವೆ? \* ಇದಲ್ಲದೆ ಜೀವಾತ್ಮಕ್ಕೆ ಶ್ರುತಿಗಳಲ್ಲಿ ಹೇಳಲ್ಪಟ್ಟಂತೆ ನೇತ್ರಾದಿ ರಂಧ್ರಗಳನೂಲಕವಾಗಿ ಶರೀರವನ್ನು ಬಿಟ್ಟು ಹೋಗುವುದು, ಲೋಕಾಂತರವನ್ನು ಸೇರುವುದು, ತಿರುಗಿ ಭೂಮಿಗೆ ಬಂದು ಕರ್ಮಗತಿಯಲ್ಲಿ ತೊಳಲುವುದು, ಎಂಬೀ ಉತ್ಕ್ರಾಂತಿ, ಗತಿ, ಅಗತಿ ನೊದಲಾದ ನಿಯಮಗಳಿಗೂ ಸಂಭವವಿಲ್ಲದೆ ಹೋಗುವುದು. ಯಾವನ ಸ್ವರೂಪದಿಂದಲೇ ಈ ಜಗತ್ತೆಲ್ಲವೂ ಹುಟ್ಟುವುದೋ ಆ ಪರಬ್ರಹ್ಮನು, ತಾನೂ ಅದರೊಳಗಿದ್ದು ನಿಯಮಿಸುವನೆಂಬ ತತ್ವವನ್ನು ಚೆನ್ನಾಗಿ ಪರಿಶೀಲಿಸದೆ ಹೇಳತಕ್ಕವರ ಮತವು ಕೇವಲ ದೋಷಾಸ್ಪದವು. ಪ್ರಾಮಾಣಿಕರಿಗೆ ಅದು ಅಭಿಮತವಾದುದಲ್ಲ! ಜೀವಪ್ರಕೃತಿಗಳೆರಡಕ್ಕೂ ಉತ್ಪತ್ತಿಯಿಲ್ಲದುದರಿಂದ, ಅಜವೆನಿಸಿಕೊಂಡಿದ್ದರೂ, ಅವೆರಡರ ಸಂಯೋಗದಿಂದ ಪ್ರಾಣಿಗಳು ಬಗೆ ಬಗೆಯ ನಾಮ ರೂಪಭೇದಗಳಿಂದ ತೋರುತ್ತಿರುವುವು. ಸಮುದ್ರದ ಜಲಾವಯವಗಳೇ ವಾಯುಪ್ರೇರಿತಗಳಾಗಿ, ಒಂದೊಂದಕ್ಕೆ ಸೇರಿದಾಗ, ಅದರಿಂದ ಗುಳ್ಳೆಗಳು ಹೊರಡುವುವಲ್ಲವೆ? ಅದರಂತೆಯೇ ಪ್ರಕೃತಿಪುರುಷರಿಗೆ ಸಹಜವಾದ ಉತ್ಪತ್ತಿವಿನಾಶಗಳಿಲ್ಲದಿದ್ದರೂ, ಅವಕ್ಕೆ ಪರಸ್ಪರ ಸಂಯೋಗದಿಂದ ದೇವನುಷ್ಣಾದಿಶರೀರವೆಂಬ ವಿಶಿಷ್ಟರೂಪದಿಂದ ಉತ್ಪತ್ತಿಯಂಟು. ಆ ರೂಪೋತ್ಪತ್ತಿಯಲ್ಲಿಯೂ ನೀನೇ ಆವುಗಳಿಗೆ ಅಧಾರಭೂತವಾಗಿ ಅಂತರ್ಮಾಮಿಯಾಗಿರುವೆ. ಈ ಪ್ರಾಣಿಗಳೆಲ್ಲವೂ ಕೊನೆಗೆ ಪ್ರಳಯದಶೆಯಲ್ಲಿ, ನದಿಗಳು ಸಮುದ್ರದಲ್ಲಿಯೂ, ಪುಷ್ಪರಸಗಳು ಜೇನಿನಲ್ಲಿಯೂ ಲೀನವಾಗುವಂತೆ, ನಾಮರೂಪಗಳಿಂದ ಬೇರ್ಪಡಿಸುವುದಕ್ಕೇ ಅವಕಾಶವಿಲ್ಲದ ಹಾಗೆ ನಿನ್ನಲ್ಲಿ ಲಯಿಸುವುವು. ಮನುಷ್ಯರಿಗೆ ಪ್ರಕೃತಿಸಂಬಂಧದಿಂದ ದೇಹಾತ್ಮಾಭಿಮಾನರೂಪವಾದ ಭ್ರಮವು ಹುಟ್ಟಿ, ಅದೇ ಸಂಸಾರಕಾರಣವಾಗುವುದರಿಂದ ವಿದ್ವಾಂಸರು ಈ ತತ್ವವನ್ನು ತಿಳಿದು ನಿನ್ನಲ್ಲಿ ದೃಢಭಕ್ತಿಯನ್ನಿಡುವರು. ಹಾಗೆ ನಿನ್ನನ್ನು ಭಕ್ತಿಯಿಂದನುವರ್ತಿಸತಕ್ಕವರಿಗೆ, ಸಂಸಾರಭಯವೆಂಬುದುಹುಟ್ಟುವುದೇ ಇಲ್ಲ! ನಿನ್ನ ಕೋಪಸೂಚಕವಾದ ಭುಕುಟೆಗಳಂತೆ, ಶೀತೋಷ್ಣವರ್ಷಗಳಿಂದ ಕೂಡಿದ ಸಂವತ್ಸರರೂಪವಾದ ಕಾಲವು, ಅವರಿಗೆ ಸಂಸಾರಭಯವನ್ನುಂಟು ಮಾಡದೆ ಬಿಡದು. ಮನಸ್ಸೆಂಬದು ದುಷ್ಟಾಶ್ಚದಂತೆ ಯಥೇಚ್ಛವಾಗಿ ಸಿಕ್ಕಿದಕಡೆಗೆ

\* ಜೀವನು ಯಾವಾಗಲೂ ಸರ್ವಗತನಾಗಿದ್ದಪಕ್ಷದಲ್ಲಿ, ದೇಹವನ್ನು ಬಿಟ್ಟು ಹೊರಡುವುದು, ಗತಿ, ಅಗತಿ ನೊದಲಾದುವಕ್ಕೆ ಅವಕಾಶವಿಲ್ಲ. ಅವನು ಅಜುಸ್ವರೂಪನಾಗಿದ್ದಾಗಲೇ ಇವು ನಡೆಯಬೇಕೆಂದು ಭಾವವು.

ಓಡುತ್ತಿರುವುದು. ಮತ್ತು ಬಹಳ ಚಂಚಲಸ್ವಭಾವವುಳ್ಳುದು. ಪ್ರಾಣಿಗಳನ್ನೂ, ಇಂದ್ರಿಯಗಳನ್ನೂ ಜಯಿಸಲಾರದವರಿಗೆ, ಅದನ್ನು ಸ್ವಾಧೀನದಲ್ಲಿಡುವುದೂ ಸಾಧ್ಯವಲ್ಲ! ಈ ಮನಸ್ಸೆಂಬ ದುಷ್ಟಾಶ್ವವನ್ನು ನಿಯಮಿಸಿಡುವುದಕ್ಕೆ ಗುರು ಪರಿಚರೈಯೇ ಉತ್ತಮವಾದ ಉಪಾಯವು. ಅದನ್ನು ಬಿಟ್ಟು ಬೇರೆ ಉಪಾಯ ದಿಂದ ಅದನ್ನು ನಿಗ್ರಹಿಸುವುದಕ್ಕೆ ಕಷ್ಟಪಡತಕ್ಕವರು, ಅನೇಕವ್ಯಸನಪರಂಪ ರೆಗಳಿಗೆ ಗುರಿಯಾಗುವರಲ್ಲದೆ, ನಾವಿಕರ ಸಹಾಯವಿಲ್ಲದೆ ಹಡಗನ್ನು ನಡೆಸಿ ಕೊಂಡು ಹೋಗುವ ಸಮುದ್ರವ್ಯಾಪಾರಿಗಳಂತೆ ಸಂಸಾರವೆಂಬ ಮಹಾಸಮುದ್ರ ದಲ್ಲಿ ಮುಳುಗಿ ದುಃಖಕ್ಕೀಡಾಗುವರು. ಸರ್ವವಿಧಸುಖಮಯನಾಗಿಯೂ, ಸರ್ವ ಜೀವಪ್ರಿಯತಮನಾಗಿಯೂ ಇರುವ ನಿನ್ನನ್ನು ಯಾವನು ದೃಢವಿಶ್ವಾಸದಿಂದ ಭಜಿಸುವನೋ ಅಂತಹ ಪುರುಷನಿಗೆ ಸ್ವಜನರಿಂದಾಗಲಿ, ಹೆಂಡಿರು ಮಕ್ಕಳಿಂದಾಗಲಿ, ಮನೆಮಠಗಳಿಂದಾಗಲಿ, ಹಣಕಾಸುಗಳಿಂದಾಗಲಿ, ದೇಶವಾಹನಾದಿಗಳಿಂದಾಗಲಿ, ಕೊನೆಗೆ ತನ್ನ ದೇಹದಿಂದಾಗಲಿ ಆಗಬೇಕಾದುದೇನು? ಅವನಿಗೆ ಸ್ವಲ್ಪಮಾತ್ರವೂ ಸುಖಸಾಧನಗಳಲ್ಲ! ಹೀಗೆ ನೀನೇ ನಿರತಿಶಯಪುರುಷಾರ್ಥಭೂತನೆಂಬುದನ್ನು ತಿಳಿಯಲಾರದೆ, ಮಿಥುನಸುಖವೇ ಪುರುಷಾರ್ಥವೆಂದು ತಿಳಿದು ಅದರಲ್ಲಿಯೇ ವರ್ತಿಸತಕ್ಕವರು, ಪ್ರಕೃತಿಯೆಂಬ ತೆರೆಯು ಮೇಲೆ ಕವಿಯುವುದರಿಂದ, ತಮ್ಮ ಆತ್ಮಕ್ಕೆ ಸಹಜವಾದ ಜ್ಞಾನೈಶ್ವರ್ಯಾದಿ ಸ್ವರೂಪವನ್ನೂ ಕಾಣದೆ ಹೋಗುವರು. ಅಂತವರಿಗೆ ಆ ಲೋಕದಲ್ಲಿ ಅರ್ಥಕಾಮಗಳಿಂದುಂಟಾದ ಸುಖವು ಎಷ್ಟು ಮಾತ್ರವಾಗಿರುವುದು? ಆದೊಂದು ಸುಖವೇ ಅಲ್ಲ. ಓ ದೇವಾ! ನಿತ್ಯಸುಖಸ್ವರೂಪನಾದ ನಿನ್ನಲ್ಲಿ ಒಂದಾವರ್ತಿಯಾದರೂ ಮನಸ್ಸಿಟ್ಟವರಿಗೆ, ಸ್ವಾತ್ಮ ಪರಮಾತ್ಮ ಸ್ವರೂಪವು ತಿಳಿದು ಹೋಗುವುದರಿಂದ, ದೇಹಾತ್ಮಭಿಮಾನರೂಪವಾದ ಮದವು ಅವರ ಮನಸ್ಸನ್ನು ಬಿಟ್ಟುಹೋಗುವುದು. ಅವರ ಮನಸ್ಸಿನಲ್ಲಿ ಯಾವಾಗಲೂ ನಿನ್ನ ಪಾದಾರವಿಂದಗಳೇ ಬೆಳಗುತ್ತಿರುವುವು. ಅಂತವರ ಪಾದ ತೀರ್ಥವೇ ಲೋಕಪಾವನವು. ಮನುಷ್ಯನ ಜ್ಞಾನವೈರಾಗ್ಯಾದಿಗಳನ್ನು ಕೆಡಿಸತಕ್ಕ ಗೃಹಾದಿಗಳಲ್ಲಿ ಅಂತವರಿಗೆ ಅಭಿಲಾಷೆಯೇ ಹುಟ್ಟದು. ಅವರು ದಾಂಪತ್ಯ ಸುಖದಲ್ಲಿ ಸಂಚರಿಸುವುದನ್ನು ಬಿಟ್ಟು, ಭೂಮಿಯಲ್ಲಿರುವ ಗಂಗಾದಿ ಪುಣ್ಯ ತೀರ್ಥಗಳನ್ನೂ, ಪುಣ್ಯಕ್ಷೇತ್ರಗಳನ್ನೂ ತಮ್ಮ ಸಂಬಂಧದಿಂದ ಮತ್ತಷ್ಟು ವಿಶೇಷವಾಗಿ ಪಾವನಮಾಡುವುದಕ್ಕಾಗಿ ಭೂಸಂಚಾರಮಾಡುತ್ತಿರುವರು.

“ ಸತ್ತೆನಿಸಿಕೊಂಡ (ಪರಮಾರ್ಥಭೂತನಾದ) ಪರಬ್ರಹ್ಮದಿಂದ ಹುಟ್ಟಿದ ಈ ಜಗತ್ತೂ ಸತ್ತೆನಿಸಿಯೇ ಇರಬೇಕಲ್ಲವೆ? ಆದುದರಿಂದ ಮಣ್ಣು, ಬಂಗಾರ, ಮುಂತಾದುವುಗಳಿಂದ ನಿರ್ಮಿತನಾದ ವಸ್ತುಗಳೂ, ಅವುಗಳ ಸ್ವರೂಪವೇ ಆಗಿರುವಂತೆ, ಬ್ರಹ್ಮದಿಂದ ಹುಟ್ಟಿದ ಜಗತ್ತೂ ಆ ಬ್ರಹ್ಮನಂತೆ ಸತ್ತೆನಿಸಬೇಕೆಂಬುದು ಯುಕ್ತವಲ್ಲ! ಜೀತನನಾದ ಪುರುಷನಿಂದ ಹುಟ್ಟಿದ ಕೂದಲು ಹಲ್ಲು ಉಗುರು, ಮುಂತಾದುವು ಅಜೀತನಗಳಾಗಿಯೂ, ಅಜೀತನನಾದ ಸಗಣೆ ಮುಂತಾದುವುಗಳಲ್ಲಿ ಹುಟ್ಟಿದ ಜೀತನ ಮುಂತಾದುವುಗಳು ಜೀತನಗಳಾಗಿಯೂ, ಇರುವುದನ್ನು ನೋಡಿದರೆ, ಕಾರಣದಲ್ಲಿರುವ ಲಕ್ಷಣಗಳೇ ಕಾರ್ಯದಲ್ಲಿರಬೇಕೆಂಬ ನಿಯಮವಿಲ್ಲ. ಇದರಂತೆಯೇ ಸ್ವಪ್ನವೆಂಬುದು ನಿಜವಾಗಿದ್ದರೂ, ಅದರಲ್ಲಿ ಕಾಣುವ ಗಜಶುರಗಾಡಿ ವಸ್ತುಗಳು ನಿಜವಲ್ಲ. ಆದುದರಿಂದ ಬ್ರಹ್ಮವು ಸತ್ತೆನಿಸಿದರೂ, ಅದರಿಂದಂಟಾಗತಕ್ಕ ಕಾರ್ಯರೂಪವಾದ ಪ್ರಪಂಚವೂ ಸತ್ಯವಾಗಿರಬೇಕೆಂಬ ನಿಯಮವು ಯುಕ್ತಿಯಿಂದ ಪರಿಹರಿಸಲ್ಪಡುವುದು. ಆದುದರಿಂದ ಕಾರ್ಯರೂಪವಾದ ಜಗತ್ತು ಮಿಥ್ಯೆಯೇ (ಸುಳ್ಳೇ) ಆಗಿರಬೇಕೆಂದು ಕೆಲವರು ಹೇಳುವರು. ಇದು ಸಮಂಜಸವಲ್ಲ! ಕಾರಣದಂತೆ ಕಾರ್ಯವೆಂಬ ನಿಯಮಕ್ಕೆ ಎಲ್ಲಿಯೂ ಲೋಪವಿರದು. ಹಿಂದೆ ಹೇಳಿದ ಕೇಶಪರುಷಾದಿ ನಿರರ್ಶನಗಳಿಂದಲೇ ಈ ಅಭಿಪ್ರಾಯವನ್ನು ಸ್ಥಿರಪಡಿಸಬಹುದು. ಏಕೆಂದರೆ, ಪುರುಷನು ಜೀತನನಾದರೂ ಆ ಪುರುಷನೇ ಹವು ಅಜೀತನನಾದುದರಿಂದ ಅಜೀತನನಾದ ದೇಹದಿಂದ ಹುಟ್ಟಿದ ಕೂದಲೂ ಅಜೀತನವೇ. ಹಾಗೆಯೇ ಕಾರ್ಯವೆಂಬುದೂ ಎಲ್ಲಿಯೂ ಸುಳ್ಳಾಗದು. ಹಿಂದೆ ಹೇಳಿದ ಸ್ವಪ್ನದೃಷ್ಟಾಂತದಿಂದಲೇ ಇನ್ನೂ ನಿರ್ಧರಿಸಬಹುದು. ಸ್ವಪ್ನವು ನಿಜವಾಗಿರುವಾಗ, ಆ ಸ್ವಪ್ನದಲ್ಲಿ ಕಾಣುವ ಪದಾರ್ಥಗಳೂ ಈಶ್ವರಸೃಷ್ಟಿಯಾದುದರಿಂದ, ಅವನ್ನೂ ಸುಳ್ಳೆಂದು ಹೇಳುವುದಕ್ಕಿಲ್ಲ! ಕಾರ್ಯಕಾರಣಗಳೆಂಬ ಎರಡನೆಯುಳ್ಳವುಗಳಲ್ಲಿಯೂ, ಆ ನಿಯಮಕ್ಕೆ ಭಂಗವುಂಟಾಗಲಾರದು. ಹೇಗೆಂದರೆ, ಮಣ್ಣು, ಬಂಗಾರ ಮುಂತಾದುವು ಕಾರಣವಸ್ಥೆಯಿಂದಲೂ, ಕಾರ್ಯವಸ್ಥೆಯಿಂದಲೂ ಕಾಣುವುವು. ಅದರಂತೆಯೇ ಸತ್ತೆನಿಸಿದ ಬ್ರಹ್ಮವು ಜಗತ್ತೆಂಬ ಕಾರ್ಯವಸ್ಥೆಯಲ್ಲಿಯೂ, ಸತ್ತೆನಿಸಿಯೇ ಇರಬೇಕಲ್ಲದೆ, ಈ ರೂಪಾಂತರದಲ್ಲಿ ಅದು ಮಿಥ್ಯೆಯೆನಿಸಿಕೊಳ್ಳಲಾರದು. “ ಆದರೆ ಮೊದಲೇ ಸತ್ತೆನಿಸಿದ ವಸ್ತುವಿಗೆ ಬೇರೊಂದು ವಿಧದಿಂದ ಉತ್ಪತ್ತಿಯು ವ್ಯರ್ಥವಲ್ಲವೆ? ” ಎಂದರೆ, ಅದೂ ವ್ಯರ್ಥವಲ್ಲ! ಮಣ್ಣಿಗೆ ಗಡಿಗೆ, ಹರವಿ, ಶ್ರಾವೆ, ಮುಂತಾದ ಅವಸ್ಥಾಭೇದಗಳು ಕೇವಲವ್ಯವಹಾರ

ಶ್ಯಾಗಿ ಉಪಯೋಗಿಸಲ್ಪಡುವುದರಿಂದ, ಈ ಅವಸ್ಥಾಂತರಗಳೂ ಸಫಲವೇ ಹೊರತು ವ್ಯರ್ಥವಲ್ಲ. “ಅದು ಹೋಗಲಿ! ಕಾರ್ಯವು ಸತ್ತೆಂಬದು ಯುಕ್ತಿಯಿಂದ ತಪ್ಪಿ ಹೋಗದಿದ್ದರೂ “ನೇಹ ನಾನಾ” ಇತ್ಯಾದಿಶ್ರುತಿವಾಕ್ಯವೇ ಕಾರ್ಯರೂಪವಾದ ವಸ್ತುವನ್ನು ಮಿಥ್ಯೆಯೆಂದು ಹೇಳುತ್ತಿರುವುದೆಲ್ಲವೇ ಎಂದರೆ, ಆ ಶ್ರುತಿಗಳಿಗೂಕೂಡ, ಅನಾದಿ ಕರ್ಮವಾಸನೆಯಿಂದ ಬುದ್ಧಿವೋಹಗೊಂಡವರಿಗೆ, ಬ್ರಹ್ಮಾತ್ಮಕವಲ್ಲದ ಬೇರೆ ಸ್ವತಂತ್ರವಸ್ತುವೊಂದೂ ಇಲ್ಲವೆಂದೂ, ಬ್ರಹ್ಮಸ್ವರೂಪವಾದ ಪ್ರಪಂಚದಲ್ಲಿ ದೇವಮನುಷ್ಯಾದಿಭೇದಗಳಿಲ್ಲವೆಂದೂ, ದೋಧಿಸುವುದೇ ತಾತ್ಪರ್ಯವು. ಈ ವಾಕ್ಯವೇ ಅಂಧಸರಂಪರೆಯಿಂದ ಕುಬುದ್ಧಿಯುಳ್ಳವರಿಗೆ ಮಿಥ್ಯಾತ್ವವನ್ನು ಸೂಚಿಸುವಂತೆ ಭ್ರಮೆಗೊಳಿಸುವುದು. ಆದರೆ ಈ ಪ್ರಪಂಚವು ಸೃಷ್ಟಿಗೆ ಮೊದಲೂ ಇದ್ದುದಲ್ಲ! ಪ್ರಳಯವಾದಮೇಲೆ ನಿಲ್ಲತಕ್ಕದೂ ಅಲ್ಲ. ಈ ಅದ್ಯಂತಕಾರ್ಯಗಳಲ್ಲಿ ಸ್ಥಿರವಾಗಿರತಕ್ಕದೂ ಬ್ರಹ್ಮವೊಂದೇ ಆದುದರಿಂದ, ಕೇವಲವಾದ ಆ ಬ್ರಹ್ಮನಲ್ಲಿ ಈ ನಡುವೆ ಕಾಣತಕ್ಕ ಪ್ರಪಂಚವು ಮಿಥ್ಯೆಯಾಗಿಯೇ ಇರಬೇಕೆಂದು ನಿಶ್ಚಯಿಸಬಹುದಲ್ಲವೆ? ಇದನ್ನನುಸರಿಸಿಯೇ ಶ್ರುತಿವಾಕ್ಯಗಳಲ್ಲಿಯೂಕೂಡ, ಬ್ರಹ್ಮನಿಂದಂಟಾದ ಈ ಪ್ರಪಂಚವೆಲ್ಲವೂ, ಮಣ್ಣು, ಬಂಗಾರ ಮೊದಲಾದ ದ್ರವ್ಯವಾತಿಗಳ ವಿಕಲ್ಪರೂಪಗಳಾದ ಘಟಕುಂಡಲಾದಿಗಳಿಗೆ ಸಮಾನವಾಗಿ ನಿರೂಪಿಸಲ್ಪಟ್ಟಿರುವುದು. ಎಂದರೆ, ಕಾರ್ಯಗಳೆಲ್ಲವೂ ಕೇವಲನಾಮಧೇಯ ಮಾತ್ರಗಳೇ! ಕಾರಣವೆನಿಸಿದ ಮಣ್ಣು, ಬಂಗಾರ ಮೊದಲಾದುವುಗಳೇ ಸತ್ಯವು. ಇದರಂತೆಯೇ ಆಕಾಶಾದಿಗಳೆಲ್ಲವೂ ನಾಮಮಾತ್ರಗಳು! ಕಾರಣವಾದ ಬ್ರಹ್ಮವೊಂದೇ ಸತ್ಯವು” ಎಂದು ಕೆಲವರು ಹೇಳುವರು. ಆದರೆ ಇದು ಕುತ್ಸಿತಬುದ್ಧಿಯುಳ್ಳವರ ಮನೋವಿಕಲ್ಪದಿಂದ ತೋರುವ ಅರ್ಥವೇಹೊರತು ಬೇರೆಯಲ್ಲ. ಶ್ರುತ್ಯರ್ಥವನ್ನು ತಿಳಿಯಲಾರದವರೇ ಈ ಅರ್ಥವನ್ನು ನಿಜವೆಂದು ನಂಬುವರು. ಆ ಶ್ರುತಿಯು ಕಾರಣಮಾತ್ರವೇ ಸತ್ಯವೆಂದೂ, ಕಾರ್ಯವು ಸುಳ್ಳೆಂದೂ ಹೇಳತಕ್ಕದಲ್ಲ. ಕಾರಣಕಾರ್ಯಗಳು ಒಂದಕ್ಕೊಂದಕ್ಕೆ ಭಿನ್ನವಲ್ಲವೆಂಬುದೇ ಅದರ ಅಭಿಪ್ರಾಯವು. ಆದುದರಿಂದ ಈ ಪ್ರಪಂಚವೆಲ್ಲವೂ ನಿನಗಿಂತ ಬೇರೆಯಾದುದಲ್ಲವೆಂದು ಸ್ಪಷ್ಟವು. ಆದರೆ ನಿನ್ನಂತೆ ಸಮಸ್ತ ಜೀವರಾತಿಗಳಿಗೂ, ನಿತ್ಯತ್ವ, ಪ್ರಕೃತಿಗತತ್ವ ಮುಂತಾದುವುಗಳು ಸಮಾನವಾಗಿದ್ದರೂ, ಆ ಜೀವಗಳು ಪ್ರಕೃತಿವಶಗಳಾಗುವುವು. ನೀನು ಅದಕ್ಕೆ ವಶ್ಯನಲ್ಲ! ಇದೇ ಜೀವನಿಗಿಂತಲೂ ನಿನ್ನಲ್ಲಿರುವ ವಿಶೇಷವು. ಹೀಗೇನಾ! ಆ ಜೀವಾತ್ಮನು ನಿನ್ನ ಮಾಯೆಯಿಂದ ಮೋಹಿತನಾಗುವುದರಿಂದ

ಪ್ರಕೃತಿಪರಿಣಾಮಗಳೆನಿಸಿಕೊಂಡ ದೇವಮನುಷ್ಯಾದಿಶರೀರಗಳನ್ನು ಹೊಂದಿ, ಅದರಿಂದ ಶಬ್ದಾದಿವಿಷಯಗಳನ್ನು ಸೇವಿಸುತ್ತ, ಸಣ್ಣದು, ದೊಡ್ಡದೆಂಬ ಅಕೃತಿಭೇದಗಳಿಂದಲೂ ವ್ಯವಹರಿಸಲ್ಪಡುವನು. ಆ ಶರೀರದಲ್ಲಿ ಅವನಿಗೆ ದೇಹಾತ್ಮಾಭಿಮಾನವೂ ಹುಟ್ಟುವುದು. ಕೊನೆಗೆ ಮರಣವನ್ನೂ ಹೊಂದುವನು. ಹೀಗೆ ಜನನಮರಣಾದಿರೂಪವಾದ ಸಂಸಾರದಲ್ಲಿ ತೊಳಲುವುದರಿಂದ, ತನಗೆ, ಸಹಜವಾದ ಜ್ಞಾನೈಶ್ವರ್ಯಾದಿಗಳನ್ನು ಕಳೆದುಕೊಳ್ಳುವನು. ನೀನಾದರೋ, ಹಾವು ತನ್ನ ಪರಿಯನ್ನು ನೀಗುವಂತೆ, ಆ ಪ್ರಕೃತಿಯನ್ನು ತ್ಯಜಿಸಬಲ್ಲವನು. ಅದು ನಿನ್ನನ್ನು ಕಟ್ಟಿಡಲಾರದು. ಅದುದರಿಂದಲೇ ನಿನ್ನ ಜ್ಞಾನೈಶ್ವರ್ಯಾದಿಗಳಿಗೆ ಎಂದಿಗೂ ಕೊರೆತೆಯಿಲ್ಲ. ಜೀವನಿಗೆ ಹೇಗೋಹಾಗೆ ನಿನ್ನ ಐಶ್ವರ್ಯಾದಿಗಳಿಗೆ ಪರಿಮಿತಿಯಿಲ್ಲ! ಹೀಗೆ ಅಪರಿಚ್ಛಿನ್ನವಾದ ಐಶ್ವರ್ಯಾದಿಗಳನ್ನು ಹೊಂದಿ, ಪಾಪರಾಹಿತ್ಯವೊದಲಾದ ಅಷ್ಟಗುಣಗಳಿಂದ ಕೂಡಿ, ಯಾವಾಗಲೂ ಸ್ವಯಂಪ್ರಕಾಶನಾಗಿ ಬೆಳಗುತ್ತ ಸಮಸ್ತಲೋಕಗಳಿಂದಲೂ ಪೂಜಿಸಲ್ಪಡುವೆ? ಓ ದೇವಾ! ಮನಸ್ಸನ್ನು ಸ್ಥಿರವಾಗಿ ನಿಲ್ಲಿಸಬಲ್ಲ ಮುನಿಗಳಾಗಿದ್ದರೂ, ತಮ್ಮ ಹೃದಯಲ್ಲಿ ರೂಢಮೂಲವಾಗಿರುವ ಕಾಮಮೂಲಕವಾದ ಕರ್ಮವಾಸನೆಯನ್ನು ಕಿತ್ತುಹಾಕದಿದ್ದಪಕ್ಷದಲ್ಲಿ, ನೀನು ಅವರ ಹೃದಯದಲ್ಲಿಯೇ ಇರತಕ್ಕವನಾಗಿದ್ದರೂ, ತನ್ನ ಕಂಠದಲ್ಲಿರುವ ಪದಕವನ್ನೇ ಮರೆತು ಕಳವಳಿಸುವ ಮನುಷ್ಯನ ಭಾಗ್ಯಕ್ಕೆ ಅದು ಇಲ್ಲದಹಾಗೆಯೇ ತೋರುವಂತೆ, ಅವರ ಭಾಗಕ್ಕೆ ನೀನೂ ಇಲ್ಲದಂತೆಯೇ ಆಗುವೆ. ಓ ಭಗವಂತಾ! ಕೇವಲಪ್ರಾಣೇಂದ್ರಿಯ ತೃಪ್ತಿಪರಾಯಣರಾದ ಆ ಯೋಗಿಗಳಿಗೆ, ಇಹದಲ್ಲಿಯಾಗಲಿ, ಪರದಲ್ಲಿಯಾಗಲಿ ಮೃತ್ಯುಭಯವು ಎಂದೂ ತಪ್ಪದು. ಅವರು ತಮ್ಮ ಕರ್ಮಬಲದಿಂದ ಇಹಲೋಕದಲ್ಲಿ ಎಷ್ಟೇ ಪುಷ್ಕಲವಾದ ಭೋಗಗಳನ್ನನುಭವಿಸುತ್ತಿದ್ದರೂ, ಮರಣಭಯವು ಅವರನ್ನು ಬಾಧಿಸುತ್ತಲೇ ಇರುವುದು. ಪರಲೋಕದಲ್ಲಿಯೇ ಯಮರೂಪನಾದ ನಿನ್ನಿಂದ ತಮ್ಮ ಪಾಪಗಳಿಗಾಗಿ ಅವರು ಶಿಕ್ಷೆಯನ್ನೂ ಹೊಂದುವರು. ನಿನ್ನ ನಿಜಸ್ಥಿತಿಯನ್ನು ತಿಳಿದ ಜ್ಞಾನಿಗಳು, ಸಂಸಾರದಲ್ಲಿ ತನ್ನ ಪುಣ್ಯಪಾಪಕರ್ಮಗಳಿಂದುಂಟಾದ ಸುಖದುಃಖಗಳಿಗಾಗಲಿ, ಇತರರ ನಿಂದಾಸ್ತುತಿಗಳಿಗಾಗಲಿ, ಲಕ್ಷ್ಯಮಾಡಲಾರರು. ಅಂತವರು ನಿನ್ನನ್ನೇ ಮುಕ್ತಿಕಾರಣನೆಂದು ತಿಳಿದಿರುವುದರಿಂದ, ಈ ಲೋಕದಲ್ಲಿ ನಿನ್ನ ಭಕ್ತರ ಸಹವಾಸದಲ್ಲಿದ್ದು, ನಿನ್ನ ಕಥಾಮೃತಗಳನ್ನು ಕಿವಿಯಿಂದ ಪಾನಮಾಡುತ್ತ, ಅನವರತವೂ ಅದನ್ನೇ ಮನಸ್ಸಿನಲ್ಲಿ ಧಾರಣಮಾಡುತ್ತ, ಆ ಅಮೃತಪಾನದಿಂದ ಮತ್ತೇರಿದಂತಿರುವರು. ಅದರಿಂದಲೇ

ಅವರಿಗೆ ಬೇರೆಯವರ ನಿಂದಾಸ್ತುತಿಗಳಾಗಲಿ, ತಮ್ಮ ಮೇಲೆ ಬೀಳುವ ಸುಖದುಃಖಗಳಾಗಲಿ ಯಾವುದೂ ತಿಳಿಯಲಾರದು. ಸ್ವರ್ಗಾದಿಲೋಕಪಾಲಕರಾದ ಮಹೇಂದ್ರಬ್ರಹ್ಮಾಂಡಿಗಳೂ, ನಿನ್ನ ಸ್ವರೂಪಸ್ವಭಾವಗಳನ್ನು ಪೂರ್ಣವಾಗಿ ತಿಳಿಯಲಾರದಿರುವಾಗ, ಈ ಸಾಮಾನ್ಯ ಮನುಷ್ಯರ ಮಾತೇನು? \* ಕೊನೆಗೆ ನೀನೂ ಅದನ್ನು ತಿಳಿಯಲಾರೆ. ಏಕೆಂದರೆ ಅದು ಅನಂತವಾದುದು. ನಿನ್ನ ಒಂದೊಂದು ರೋಮಕೂಪದಲ್ಲಿಯೂ ಆಕಾಶದಲ್ಲಿ ರೇಣುಗಳು ಹೇಗೋಹಾಗೆ ಸಪ್ತಾವರಣಗಳೊಡಗೂಡಿದ ಕೋಟಿಕೋಟಿಬ್ರಹ್ಮಾಂಡಗಳು ಅಡಗಿರುವುವು. ನೀನು ಇಂತಹ ಅಪಾರಮಹಿಮೆಯುಳ್ಳವನಾದುದರಿಂದಲೇ ಶ್ರುತಿಗಳು ತಮ್ಮ ಶಬ್ದವೃತ್ತಿಯಿಂದ ನಿನ್ನನ್ನು ಪ್ರಕೃತಿಪುರುಷರಿಗಿಂತಲೂ ವಿಲಕ್ಷಣನೆಂದು ಬೋಧಿಸುತ್ತಿರುವುವು. ಹೀಗೆ ನಿನ್ನನ್ನು ಜೇತನಾಚೇತನಗಳಿಗೆ ಸಜಾತೀಯನೆಂಬುದನ್ನು ಖಂಡಿಸಿ, ಅವಕ್ಕಿಂತಲೂ ನಿನ್ನನ್ನು ವಿಲಕ್ಷಣವೆಂಬುದನ್ನು ಬೋಧಿಸುವುದರಲ್ಲಿ ಮಾತ್ರವೇ ಅವು ಕೃತಾರ್ಥಗಳಾಗುವುವು. ಅದಕ್ಕಿಂತಲೂ ಹೆಚ್ಚಾಗಿ ನಿನ್ನ ಸ್ವರೂಪಸ್ವಭಾವಗಳನ್ನು ಬೋಧಿಸುವುದಕ್ಕೆ ಅವುಗಳಿಗೂ ಸಾಧ್ಯವಲ್ಲ.” ಎಂದು ಸ್ತುತಿಸಿದುವು.

ಹೀಗೆ ಶ್ರುತಿಗಳು ಭಗವಂತನನ್ನು ಸ್ತುತಿಸಿದುದಾಗಿ ಸನಂದನನು ಹೇಳಿದ ಆತ್ಮತತ್ವವನ್ನು, ಬ್ರಹ್ಮಪುತ್ರರಾದ ಮರೀಚ್ಯಾಡಿಗಳೆಲ್ಲರೂ ಕೇಳಿ, ಪರಮಾತ್ಮನ ನಿಜಸ್ಥಿತಿಯನ್ನು ತಿಳಿದು ಕೃತಾರ್ಥರಾಗಿ, ಆ ಸನಂದನನನ್ನು ವಿಶೇಷವಾಗಿ ಪೂಜಿಸಿದರು. ಓ ಪರೀಕ್ಷಿದ್ರಾಜಾ! ಇದೇ ವಿಚಾರವನ್ನು ಬದರಿಕಾಶ್ರಮದಲ್ಲಿದ್ದ ಲೋಕಗುರುವಾದ ಶ್ರೀನಾರಾಯಣಮುನಿಯು, ನಾರದನಿಗೆ ತಿಳಿಸಲು, ನಾರದನು ಅದನ್ನು ಶ್ರದ್ಧೆಯಿಂದ ಗ್ರಹಿಸಿ, ಅದನ್ನೇ ಮನಸ್ಸಿನಲ್ಲಿ ಧಾರಣಮಾಡಿಕೊಂಡು, ತನ್ನ ಸಂಶಯಗಳೆಲ್ಲವೂ ನಿಗಿದುದರಿಂದ ಪೂರ್ಣಮನೋರಥನಾಗಿ, “ಸಮಸ್ತ ಭೂತಗಳ ಅಪವರ್ಗಸಿದ್ಧಿಗಾಗಿ, ಇಂತಹ ಸರ್ವೋತ್ತಮಗಳಾದ ವಿದ್ಯೆಗಳನ್ನು ಪಡೆದೇನಿಸಿ ಸಮಸ್ತಲೋಕಕ್ಕೂ ಸುಖವನ್ನುಂಟುಮಾಡತಕ್ಕ ಪುಣ್ಯಶ್ಲೋಕನಾದ ಆ ಭಗವಂತನಿಗೆ ನಮಸ್ಕರಿಸುವೆನು” ಎಂದು ಹೇಳುತ್ತ, ಆದಿಮುನಿಯಾದ ಆ ನಾರಾಯಣಮುನಿಗೂ, ಅವನ ಶಿಷ್ಯರಾದ ಇತರಮಹಾತ್ಮರಿಗೂ ನಮಸ್ಕರಿಸಿ, ಅವರ

\* ಇದರಿಂದ ಭಗವಂತನ ಸರ್ವಜ್ಞತ್ವಕ್ಕೆ ಲೋಪವೆಂದು ಗ್ರಹಿಸಬಾರದು. ವಾಸ್ತವಸ್ಥಿತಿಯನ್ನು ತಿಳಿಯುವುದೇ ಸರ್ವಜ್ಞತ್ವದ ಲಕ್ಷಣವು. ಅಪರಚಿನ್ನವಾದುದನ್ನು ಪರಿಚ್ಛಿನ್ನವೆಂದು ತಿಳಿದುಕೊಳ್ಳುವುದೇ ಅಜ್ಞತೆಯೆನಿಸುವುದೆಂದು ಭಾವವು.



ಅನುಮತಿಯನ್ನು ಪಡೆದು, ಅಲ್ಲಿಂದ ಹಿಂತಿರುಗಿ, ನನ್ನ ತಂದೆಯಾದ ವ್ಯಾಸನು  
ನಿಯ ಅಶ್ರಮಕ್ಕೆ ಬಂದನು. ನನ್ನ ತಂದೆಯ ಅವನನ್ನು ಯಥೋಚಿತವಾಗಿ  
ಪೂಜಿಸಿ, ಆಸನವನ್ನು ಕೊಟ್ಟು ಸತ್ಕರಿಸಿದವೇಲೆ, ನಾರದನು ತನಗೆ ನಾರಾಯಣ  
ಮಹರ್ಷಿಯೆಂದು ಪದೇಶಿಸಲ್ಪಟ್ಟ ಆಶ್ರುತಿಗೀತೆಗಳನ್ನೇ ನನ್ನ ತಂದೆಗೂ ಉಪದೇಶಿ  
ಸಿದನು. ಅದನ್ನೇ ನನ್ನ ತಂದೆಯು ನನಗೆ ಉಪದೇಶಿಸಿದನು. ಓ ಪರೀಕ್ಷಿ ದ್ರಾಜಾ!  
ನೀನು ನನ್ನನ್ನು ಕೇಳಿದ ಪ್ರಶ್ನೆಗೆ ಉತ್ತರವಾಗಿ, ಆಶ್ರುತಿವಚನಗಳನ್ನೇ ನಿನಗೆ  
ಉಪದೇಶಿಸಿದೆನು. ಇದರಿಂದ ನೀನು, ಪರಬ್ರಹ್ಮವೆಂಬುದು ನಿರ್ಗುಣವಾಗಿ ಅನಿ  
ರ್ಬೀಶ್ಯವಾಗಿದ್ದರೂ, ಆ ಬ್ರಹ್ಮನಲ್ಲಿ ಶ್ರುತಿಗಳು ಮುಖ್ಯವೃತ್ತಿಯಿಂದಲೇ ಪ್ರವರ್ತಿ  
ಸುವು ಎಂಬುದನ್ನು ನಿಸ್ಸಂದೇಹವಾಗಿ ತಿಳಿಯಬಹುದು. ಯಾವನು ತನ್ನ ಸಂಕಲ್ಪ  
ಮಾತ್ರದಿಂದಲೇ ಈ ಜಗತ್ತಿನ ಸೃಷ್ಟಿಸ್ಥಿತಿಲಯಗಳನ್ನು ನಿರ್ಮಿಸುವನೋ, ಕಾರ  
ಣಾಪಸ್ಥೆಯಲ್ಲಿದ್ದ ಪ್ರಕೃತಿಪುರುಷರಿಗೆ ಅಂತರ್ಯಾಮಿಯಾಗಿ ಪ್ರೇರಿಸತಕ್ಕವನೋ,  
ಯಾದನು ಮಹತ್ತು ಮೊದಲಾಗಿ ಪೃಥಿವಿಯವರಿಗಿನ ಸಮಷ್ಟಿತತ್ವಸಮೂಹವನ್ನು  
ಸೃಷ್ಟಿಸಿ, ಚತುರ್ಮುಖನೆಂಬ ಜೀವನನ್ನು ತನಗೆ ಶರೀರವನ್ನಾಗಿ ಮಾಡಿಕೊಂಡು,  
ಅದರಲ್ಲಿ ಪ್ರವೇಶಮಾಡಿ, ಅಮೂಲಕವಾಗಿ ದೇವಮನುಷ್ಯಾದಿ ಶರೀರಗಳನ್ನು  
ಸೃಷ್ಟಿಸಿ ಪಾಲಿಸಿದನೋ, ಕರ್ಮವಶ್ಯನಾದ ಜೀವನು, ಯಾವನ ಅಶ್ರಯದಿಂದಲೇ,  
ಗೂಡಿನಲ್ಲಿ ಮಲಗಿದ್ದ ಹಕ್ಕಿಯು ಅದನ್ನು ಬಿಟ್ಟು ಹೋಗುವಂತೆ, ತನ್ನನ್ನು ಮುಚ್ಚಿ  
ಕೊಂಡಿರುವ ಪ್ರಕೃತಿಸಂಬಂಧವನ್ನು ಬಿಟ್ಟು, ತನಗೆ ಸಹಜವಾದ ಅಷ್ಟಗುಣಗಳ  
ಕೊಡನೆ ಮುಕ್ತನಾಗುವನೋ, ಯಾವನು ಸಂಸಾರಿಗಳಿಗೆ ಮೋಕ್ಷಪ್ರದನಾಗಿ,  
ಅವರಿಗೆ ಜನನಮರಣರೂಪವಾದ ಭಯವನ್ನು ತಪ್ಪಿಸುವನೋ, ಅಂತಹ ಆರ್ತಾ  
ರ್ತಿಹರನಾದ ಶ್ರೀಮನ್ನಾರಾಯಣನನ್ನು ಆನವರತವೂ ಧ್ಯಾನಿಸುವೆನು.”  
ಎಂದನು.

ಇದು ಎಂಭತ್ತೇಳನೆಯ ಅಧ್ಯಾಯವು.

—ೞೞೞ ತ್ರಿಮೂರ್ತಿಗಳಲ್ಲಿ ಮೋಕ್ಷಪ್ರದನಾರಂಬ ವಿಚಾರವು. —ೞೞೞ

ತಿರುಗಿ ಪರೀಕ್ಷೆ ದ್ರಾಜನು ಪ್ರಶ್ನೆ ಮಾಡುವನು. “ಓ ಮುನೀಂದ್ರಾ! ದೇವ ದಾನವಮನುಷ್ಯರಲ್ಲಿ ಯಾರು (ರುಂಡಮಾಲೆ, ಸರ್ಪಾಭರಣ, ಚರ್ಮಾಂಬರ ಮುಂತಾದ ಅನುಂಗಳವೇಷವುಳ್ಳ) ಶಿವನನ್ನು ಭಜಿಸುವರೋ, ಅವರು ಪ್ರಾಯಕ ವಾಗಿ ಶ್ರೀಮಂತರಾಗಿಯೂ, ಭೋಗಿಗಳಾಗಿಯೂ ಇರುವರು. ಸಾಕ್ಷಾತ್ಪ್ರೀತಿ ಪತಿಯಾಗಿ, ಸಕಲ ವಿಭೂತಿನಾಯಕನಾದ ವಿಷ್ಣುವನ್ನು ಭಜಿಸತಕ್ಕವರು, ಪ್ರಾಯಕವಾಗಿ ಅಕಿಂಚನರಾಗಿಯೇ ಇರುವರು. ಹೀಗೆ ವಿಷ್ಣುರುದ್ಧರ ಸ್ವಭಾವ ಗಳು ಪರಸ್ಪರವಿರುದ್ಧವಾಗಿರುವುದಕ್ಕೂ, ಅವರನ್ನು ಭಜಿಸತಕ್ಕವರಿಗೆ ಲಭಿಸತಕ್ಕ ಫಲಗಳು, ಆ ದೇವತೆಗಳ ಸ್ವಭಾವಕ್ಕೆ ವಿರುದ್ಧಗಳಾಗಿರುವುದಕ್ಕೂ ಕಾರಣವೇನು? ಈ ವಿಚಾರವಾಗಿ ನನಗೆ ಬಹಳ ಸಂದೇಹವಿರುವುದು. ಅದನ್ನು ಪರಿಹರಿಸಬೇಕು.” ಎಂದನು. ಅದಕ್ಕಾ ಶುಕಮುನಿಯು ‘ ರಾಜಾ ಕೇಳು! ಪಾರ್ವತೀ ಸಮೇತನಾದ ರುದ್ರನು ತಮೋಗುಣಸ್ವಭಾವವುಳ್ಳವನು. ವೈಕಾರಿಕ, ತೈಜಸ, ತಾಮಸವೆಂಬ ಮೂರುವಿಧವಾದ ಅಹಂಕಾರಗಳಿಂದ ತುಂಬಿದವನು. ಈ ಮೂರುವುಗಳೆಂಬ ಅಹಂ ಕಾರಗಳಲ್ಲಿ, ತಾಮಸಾಹಂಕಾರದಿಂದ ಪಂಚಮಹಾಭೂತಗಳೂ, ವೈಕಾರಿಕದಿಂದ ಏಕಾದಶೇಂದ್ರಿಯಗಳೂ ಹುಟ್ಟಿರುವುವು. ರಾಜಸಾಹಂಕಾರವೆಂಬುದು, ಉಳಿದ ಎರಡು ಅಹಂಕಾರಗಳಿಗೂ ಪ್ರೋತ್ಸಾಹಕವಾಗಿರುವುದು. ಈ ಮೂರುವುಗಳೆಂಬ ಅಹಂಕಾರಗಳಿಗೂ, ಅವುಗಳ ವಿಕಾರರೂಪಗಳಾದ ಭೂತೇಂದ್ರಿಯಾದಿಗಳಿಗೂ, ಬೇರೆಬೇರೆ ಅಧಿದೇವತೆಗಳುಂಟು. ಆ ಅಧಿದೇವತೆಗಳಲ್ಲಿ ಮನುಷ್ಯನು ಯಾವ ದೈವ ವನ್ನು ಭಜಿಸುವನೋ, ಆ ದೈವವು ಅವನಿಗೆ ತನ್ನಿಂದ ಕೊಡಬಹುದಾದ ಭೋಗೈಶ್ವರ್ಯಗಳನ್ನು ಕೈಗೊಡಿಸುವುದು. ಶ್ರೀ ಹ ರಿ ಯಾ ದ ರೋ ಹಾಗಲ್ಲ! ಅವನು ಸತ್ಪಾದಿಪ್ರಕೃತಿ ಗುಣಗಳಿಗೆ ಒಳಗಾದವನಲ್ಲ! ಆತನು ಸಂಪೂರ್ಣವಾದ ಜ್ಞಾನೈಶ್ವರ್ಯಾದಿಷಡ್ಗುಣಗಳಿಂದ ತುಂಬಿದವನು. ಪ್ರಕೃತಿಜೀವಗಳೆರಡಕ್ಕಿಂತಲೂ ವಿಲಕ್ಷಣನಾದವನು. ಸರ್ವಜ್ಞನಾದುದರಿಂದ ಗುಣದೋಷಗಳನ್ನು ತಿಳಿಯಬಲ್ಲ ವನು. ಇತರ ದೇವತೆಗಳೆಲ್ಲರೂ, ಕರ್ಮವಶ್ಯರಾದುದರಿಂದ, ಜೀವಕೋಟಿಯಲ್ಲಿ ಸೇರಿ ಆ ಭಗವಂತನಿಗಿಂತಲೂ ಭಿನ್ನ ಸ್ವಭಾವವುಳ್ಳವರು. ಆ ದು ದ ರಿಂ ದ ಆ ದೇವತೆಗಳು ತಮ್ಮನ್ನು ಭ ಜಿಸಿ ದ ವ ರಿ ಗೆ ತಮ್ಮ ಶಕ್ತಿಗೆ ತಕ್ಕ ಫಲವನ್ನೇ ಕೊಡುವರು. ಪ್ರಾಕೃತಗುಣರಹಿತನಾದ ಹರಿಯನ್ನು ಭಜಿಸತಕ್ಕವನು, ಆ ಪ್ರಕೃತಿ ಸಂಬಂಧವಿಲ್ಲದ ಮುಕ್ತಿಯನ್ನೇ ಹೊಂದಬೇಕು. ಓ ಪರೀಕ್ಷೆ ದ್ರಾಜಾ! ಇದೇವಿಚಾರವಾಗಿ ನಿನ್ನ ಅಜ್ಜನಾದ ಧರ್ಮರಾಜನು, ತನ್ನ ರಾಜಸೂಯಯಾಗವು

ಮುಗಿದಮೇಲೆ, ಭಗವಂತನಾದ ಕೃಷ್ಣನಿಂದ ಅನೇಕಧರ್ಮಗಳನ್ನು ಕೇಳುತ್ತಿರುವಾಗ, ಈಗ ನೀನು ಕೇಳಿದ ಪ್ರಶ್ನೆಯನ್ನೇ ಕೇಳಿದನು. ಆಶ್ರಿತರಿಗೆ ಉತ್ತಮ ಪುರುಷಾರ್ಥವಾದ ಮೋಕ್ಷವನ್ನು ಕೈಗೊಡಿಸುವುದಕ್ಕಾಗಿಯೇ ಯದುಕುಲದಲ್ಲಿ ಅವತರಿಸಿದ್ದ ಶ್ರೀಕೃಷ್ಣನು, ಒಂದೆರಡುಮಾತುಗಳಲ್ಲಿಯೇ ಅದರ ಸಾರಾಂಶವನ್ನು ಹೀಗೆಂದು ತಿಳಿಸಿರುವನು. “ಓ ಧರ್ಮರಾಜಾ! ನಾನು ಯಾರನ್ನು ಆನುಗ್ರಹಿಸಬೇಕೆಂದು ಸಂಕಲ್ಪಿಸುವೆನೋ, ಮೊದಲು ಅವರಧನವನ್ನೂ, ಭೋಗಸಾಮಗ್ರ್ಯಗಳನ್ನೂ ಮೆಲ್ಲಗೆ ಅಪಹರಿಸಿಬಿಡುವೆನು. ಇದರ ಕಾರಣವೇನೆಂದು ಕೇಳುವೆಯಾ? ಮನುಷ್ಯನು ಧನಹೀನನಾಗಿ ಕಷ್ಟಪಡುತ್ತಿರುವಾಗ ಅವನನ್ನು ಸ್ವಜನ ರೆಲ್ಲರೂ ತಾವಾಗಿ ಬಿಟ್ಟುಹೋಗುವರು. ಆದರಿಂದ ಅವನಿಗೆ ಸ್ವಜನಾಭಿಮಾನವು ತಪ್ಪುವುದು. ಅವನಿಗೆ ದಾಂದ್ರ್ಯದಶೆಯು ಹೆಚ್ಚುತ್ತಬಂದಹಾಗೆಲ್ಲಾ ಇಹ ಲೋಕದಮೇಲೆ ದೃಷ್ಟಿಯು ಹೋಗುವುದು. ಲೌಕಿಕಸುಖದ ಆಸೆಯನ್ನೇ ಬಿಟ್ಟು ಸಾಧುಗಳಾದ ನನ್ನ ಭಕ್ತರೊಡನೆ ಸಹವಾಸಮಾಡುವನು. ಆ ಸಹವಾಸಬಲದಿಂದ ನನ್ನ ಅನುಗ್ರಹಕ್ಕೆ ಪಾತ್ರನಾಗುವನು. ಕ್ರಮಕ್ರಮವಾಗಿ ಅವನ ಮನಸ್ಸು ಶುದ್ಧವಾದಮೇಲೆ, ಅವನಿಗೆ ಪ್ರಕೃತಿಪುರುಷರಿಗಿಂತಲೂ ವಿಲಕ್ಷಣವಾಗಿಯೂ, ಜ್ಞಾನಸ್ವರೂಪಮಾತ್ರವಾಗಿಯೂ, ಕಾಲದೇಶಾದಿಪರಿಚ್ಛೇದವಿಲ್ಲದುದಾಗಿಯೂ ಇರುವ ಬ್ರಹ್ಮಸ್ವರೂಪವನ್ನು ತೋರಿಸುವೆನು. ಹೀಗೆ ನಾನು ನನ್ನನ್ನು ಭಜಿಸತಕ್ಕವರಿಗೆ ಮೊದಲು ಕಷ್ಟವನ್ನೇ ತಂದಿಡುವುದರಿಂದ, ದೂರದೃಷ್ಟಿಯಿಲ್ಲದ ಕೆಲವರು, ನನ್ನನ್ನು ಬಿಟ್ಟು ತತ್ಕಾಲಕ್ಕೆ ಸುಖಪ್ರದರಾಗಿದ್ದರೂ, ಕೊನೆಗೆ ದುಃಖಪ್ರದರಾಗಿಯೂ, ತಾವೇ ಕರ್ಮಪಾಶದಲ್ಲಿ ಸಿಕ್ಕಿ ದುಃಖಿತರಾಗಿಯೂ ಇರುವ ಇತರ ದೇವತೆಗಳನ್ನು ಭಜಿಸುವರು. ಆ ದೇವತೆಗಳೇ ತಮಗೆ ನಿತ್ಯಸುಖಪ್ರದರೆಂದು ಭ್ರಮಿಸುವರು. ಇದಲ್ಲದೆ ರುದ್ರಾದಿ ದೇವತೆಗಳೆಲ್ಲರೂ, ತಮ್ಮನ್ನು ಭಜಿಸತಕ್ಕವರ ವಿಷಯದಲ್ಲಿ ಬಹುಶೀಘ್ರವಾಗಿ ಸಂತೋಷಪಡುವ ಸ್ವಭಾವವುಳ್ಳವರು. ಅದುದರಿಂದ ತಮ್ಮನ್ನು ಭಜಿಸತಕ್ಕವರಿಗೆ ಕೇಳಿದ ಭೋಗೈಶ್ವರ್ಯಾದಿಗಳನ್ನು ಬೇಗನೆ ಅನುಗ್ರಹಿಸಿಬಿಡುವರು. ಅವರಿಂದ ವರವನ್ನು ಪಡೆದ ಭಕ್ತರೂಕೂಡ, ಆ ಐಶ್ವರ್ಯದಿಂದ ಮತ್ತರಾಗಿ, ದಾಂತಪ್ಪಿನಡೆಯುತ್ತ ಕೊನೆಗೆ ತಮಗೆ ವರಪ್ರದರಾದ ಆ ದೇವತೆಗಳನ್ನೇ ಲಕ್ಷ್ಯಮಾಡದೆ, ಗರ್ವದಿಂದ ಬೀಗುವರು.” ಎಂದನು. ಓ ರಾಜಾ! ಹೀಗೆ ಕೃಷ್ಣನು ತನ್ನ ಬಾಯಿಂದಲೇ ಧರ್ಮರಾಜನಿಗೆ ತಿಳಿಸಿರುವನು. ಇದೇ ವಿಚಾರದಲ್ಲಿ ಮತ್ತೊಂದು ವಿಷಯವನ್ನು ತಿಳಿಸುವೆನು ಕೇಳು. ಬ್ರಹ್ಮ, ವಿಷ್ಣು, ಶಿವಾದಿದೇವತೆಗಳೆಲ್ಲರೂ, ಇತರರನ್ನು ಆನುಗ್ರಹಿಸುವುದಕ್ಕಾಗಲಿ, ನಿಗ್ರಹಿಸುವುದು

ದಕ್ಕಾಗಲಿ, ಸಮರ್ಥರು. ಅವರ ನಿಗ್ರಹವಾಗಲಿ ಅನುಗ್ರಹವಾಗಲಿ ವಿಫಲವಾಗ ತಕ್ಕುದಲ್ಲ. ಆದರೆ ಈ ತ್ರಿಮೂರ್ತಿಗಳಲ್ಲಿ ಬ್ರಹ್ಮರುದ್ರರಿಬ್ಬರೂ ಬಹುಶೀಘ್ರ ಕಾಲದಲ್ಲಿ ತಮ್ಮ ಕೋಪಪ್ರಸಾದಗಳನ್ನು ತೋರಿಸಿಬಿಡುವರು. ಶ್ರೀ ವಿಷ್ಣುವಾದರೋ ಹಾಗಲ್ಲ. ಎಂತವರನ್ನೂ ಅನುಗ್ರಹಿಸಬೇಕೆಂಬುದೇ ಅವನ ಸ್ವಭಾವವು. ಅವನು ತೋರಿಸತಕ್ಕ ನಿಗ್ರಹವೂ ಕೊನೆಗೆ ಅನುಗ್ರಹರೂಪವಾಗಿಯೇ ಪರಿಣಮಿಸುವುದು. ಇದೇವಿಷಯವಾಗಿ ಹಿಂದೆ ರುದ್ರನು ವ್ಯಕಾಸುರನಿಗೆ ವರವನ್ನು ಕೊಟ್ಟು, ಅದರಿಂದ ತಾನು ಅಪಾಯಕ್ಕೆ ಸಿಕ್ಕಿಬಿದ್ದ ಒಂದಾನೊಂದು ಸಣ್ಣ ಇತಿಹಾಸವುಂಟು. ಶಕುನಿಯ ಮಗನಾದ ವ್ಯಕನೆಂಬ ಅಸುರನೊಬ್ಬನಿದ್ದನು. ಅವನು ಒಮ್ಮೆ ದಾರಿಯಲ್ಲಿ ಸಂಚಾರನಶದಿಂದ ಬರುತ್ತಿದ್ದ ನಾರದಮಹರ್ಷಿಯನ್ನು ಕಂಡು, ತ್ರಿಮೂರ್ತಿಗಳಲ್ಲಿ ಶೀಘ್ರಸಂತೋಷಿಗಳಾರೆಂದು ಪ್ರಶ್ನೆ ಮಾಡಿದನು. ಆಗ ನಾರದನು ಅವನನ್ನು ಕುರಿತು. “ಓ ಅಸುರೇಂದ್ರಾ! ನೀನು ರುದ್ರನನ್ನು ಭಜಿಸು! ಅವನು ಶೀಘ್ರದಲ್ಲಿ ಸಂತೋಷಪಡತಕ್ಕವನು. ಅತ್ಯಲ್ಪವಾದ ಗುಣದೋಷಗಳನ್ನು ನೋಡಿದಾಗಲೇ, ತನ್ನ ಸಂತೋಷವನ್ನೂ ಕೋಪವನ್ನೂ ತೋರಿಸಿಬಿಡುವನು. ಹಿಂದೆ ಅವನು ರಾವಣನ ಮುಖಸ್ತುತಿಗೆ ಮರುಳಾಗಿ, ಅವನಿಗೆ ಕೇಳಿದ ವರಗಳನ್ನು ಕೊಟ್ಟು, ಕೊನೆಗೆ ಆ ರಾವಣನು ವಿರಕ್ತಮದದಿಂದತಾನಿದ್ದ ಕೈಲಾಸವನ್ನು ಕಿತ್ತೆಸೆಯುವಾಗ, ಎಷ್ಟೋ ಕಷ್ಟಪಟ್ಟನು. ಬಾಣಾಸುರನ ಮುಖಸ್ತುತಿಗೆ ಮರುಳಾಗಿ, ಅವನ ಪಟ್ಟಣವನ್ನು ಕಾಯುವಕೆಲಸದಲ್ಲಿ ಎಷ್ಟೋ ಸಂಕಟಪಟ್ಟನು. ಆದುದರಿಂದ ನೀನು ಅವನನ್ನು ಭಜಿಸಿದರೆ, ಶೀಘ್ರದಲ್ಲಿ ನಿನ್ನ ಕೋರಿಕೆಯನ್ನು ಪಡೆಯಬಹುದು.” ಎಂದನು. ಈ ಮಾತನ್ನು ಕೇಳಿದೊಡನೆ ವ್ಯಕಾಸುರನು, ಕೇದಾರಕ್ಷೇತ್ರಕ್ಕೆ ಹೋಗಿ, ಅಲ್ಲಿ ಅಗ್ನಿಮುಖವಾಗಿ ತನ್ನ ದೇಹದ ಮಾಂಸವನ್ನು ಹೋಮಮಾಡುತ್ತ, ಅದರಿಂದ ರುದ್ರನನ್ನು ಆರಾಧಿಸತೊಡಗಿದನು. ಹೀಗೆ ಆರು ದಿನಗಳವರೆಗೆ ತನ್ನ ಅವಯವಗಳನ್ನೆಲ್ಲಾ ಕತ್ತರಿಸಿಹೋಮಮಾಡಿದರೂ, ರುದ್ರನು ಪ್ರತ್ಯಕ್ಷನಾಗಲಿಲ್ಲ. ಆ ದಾನವನಿಗಾದರೋ, ಮನಸ್ಸಿನಲ್ಲಿ ಬಹಳ ಸಂಕಟವುಂಟಾಯಿತು. ಏಳನೆಯದಿನದಲ್ಲಿ ಸ್ನಾನಮಾಡಿ, ಆದ್ರ್ಯಕೇಶ (ಒಡ್ಡತಲೆ) ದೊಡನೆಯೇ ಬಂದು, ಕೊಡಲಿಯಿಂದ ಮೊತ್ತಕ್ಕೆ ತನ್ನ ಶಿರಸ್ಸನ್ನೇ ಕತ್ತರಿಸಿ ಹೋಮಮಾಡುವುದಕ್ಕೆ ಯತ್ನಿಸಿದನು. ಆಗ ಪರಮಕಾರುಣಿಕನಾದಧೂಂಜಟಿಯು, ಅರಣಿಯಿಂಥ ಅಗ್ನಿಯು ಹೇಗೋಹಾಗಿ, ಆ ಹೋಮಕುಂಡದಿಂದ ಮೇಲೆದ್ದು ಬಂದು, ತನ್ನ ಎರಡುಕೈಗಳಿಂದಲೂ ಆ ವ್ಯಕಾಸುರನ ಕೈಗಳನ್ನು ಹಿಡಿದು, ಆತನ ಕ್ರೂರಪ್ರಯತ್ನವನ್ನು ತಪ್ಪಿಸಿದನು. ರುದ್ರನ ಹಸ್ತಸ್ಪರ್ಶ

ದಿಂದ ಆ ರಾಕ್ಷಸನ ಮೈಯಲ್ಲಿದ್ದ ವ್ರಣಗಳೆಲ್ಲವೂ ಆರಿ, ಅವನು ಮೊದಲು ಕತ್ತರಿಸಿದ್ದ ಅವಯವಗಳೆಲ್ಲವೂ ಪೂರ್ಣವಾದುವು. ಆಗ ರುದ್ರನು, ಅವನನ್ನು ಪ್ರಸನ್ನ ದೃಷ್ಟಿಯಿಂದ ನೋಡಿ, “ದಾನವೋತ್ತಮಾ ! ಇನ್ನು ಸಾಕು ಬಿಡು ! ನಾನು ಸಂತೋಷಪಟ್ಟೆನು. ನಿನಗೆ ಬೇಕಾದ ವರವನ್ನು ಕೊಡುವೆನು. ಕೇಳು ! ನನ್ನಲ್ಲಿ ಮರಿಹೊಕ್ಕ ಜನರು, ಜಲಮಾತ್ರದ ಪೂಜೆಯನ್ನೊಪ್ಪಿಸಿದರೂ ನಾನು ಸಂತೋಷ ಪಡತಕ್ಕವನು. ನೀನು ಅದನ್ನು ಯೋಚಿಸದೆ ವ್ಯರ್ಥವಾಗಿ ನನ್ನ ದೇಹವನ್ನು ಕತ್ತರಿಸಿಕೊಡುವುದಕ್ಕಾಗಿ ಯತ್ನಿಸಿದೆಯಲ್ಲಾ !” ಎಂದನು. ಆಗ ಪಾಪಬುದ್ಧಿಯುಳ್ಳ ಆ ರಾಕ್ಷಸನು, ರುದ್ರನಿಗೆ ಕೈಮುಗಿದು “ಪ್ರಭೂ ! ನಾನು ಯಾರ ಯಾರತಲೆಯಮೇಲೆ ಕೈಯಿಡುವೆನೋ, ಅವರು ಸಾಯಬೇಕು. ಇಷ್ಟೇ ನನ್ನ ಕೋರಿಕೆ” ಎಂದನು. ಹೀಗೆ ಆ ವ್ಯಕಾಸುರನು ಸರ್ವಲೋಕ ಭಯಂಕರವಾದ ವರವನ್ನು ಕೇಳಿದೊಡನೆ, ರುದ್ರನಿಗೆ ಮನಸ್ಸಿನಲ್ಲಿ ಆಕ್ರೋಶವು ಹುಟ್ಟಿತು. ಹಾಗಿದ್ದರೂ ಆ ಕೋಪವನ್ನು ಹೊರಕ್ಕೆ ತೋರಿಸದೆ, ಸ್ವಲ್ಪಹೊತ್ತಿನವರೆಗೆ ಮನಸ್ಸಿನಲ್ಲಿಯೇ ಪರಿತಪಿಸಿ, ಅದಿದ ಮಾತನ್ನು ತಪ್ಪಲಾರದ ನಿರ್ಬಂಧದಲ್ಲಿ ಸಿಕ್ಕಿಬಿಟ್ಟು, ಹಾವಿಗೆ ಹಾಲೆರೆದಂತೆ ಆ ವರವನ್ನೇ ಕೊಟ್ಟುಬಿಟ್ಟನು. ಕೃತಘ್ನನಾದ ಆ ದಾನವನು, ರುದ್ರನು ತನಗೆ ಕೊಟ್ಟವರವು ನಿಜವೋ ಸುಳ್ಳೋ ಎಂಬುದನ್ನು ಪರೀಕ್ಷಿಸಬೇಕೆಂದು, ಆ ರುದ್ರನ ತಲೆಯಮೇಲೆಯೇ ಕೈಯಿಡುವುದಕ್ಕೆ ಹೋದನು ಆಗ ರುದ್ರನು ಭಯಪಟ್ಟು ಓಡುವುದಕ್ಕಾರಂಭಿಸಿದನು. ರಾಕ್ಷಸನೂ ಅವನನ್ನು ಬೆನ್ನಟ್ಟಿದನು. ರುದ್ರನು ಗಡಗಡನೆ ನಡುಗುತ್ತ, ಭೂಮ್ಯಾಕಾಶಗಳ, ಮತ್ತು ದಿಕ್ಕುಗಳ ಎಲ್ಲೆ ಯವರೆಗೂ ಓಡಿದನು. ಊರ್ಧ್ವಾರ್ಥೋಲೋಕಗಳೆಲ್ಲವನ್ನೂ ಸುತ್ತಿಬಂದನು. ಕಂಡಕಂಡವರನ್ನೆಲ್ಲಾ ಮರಿಹೊಕ್ಕನು. ಬ್ರಹ್ಮಾದಿದೇವತೆಗಳೂ ಅದಕ್ಕೆ ಪ್ರತಿಕ್ರಿಯೆಯೇನೆಂದು ತಿಳಿಯದೆ, ಭಯಗ್ರಸ್ತರಾಗಿ ಸುಮ್ಮನಿದ್ದರು. ಕೊನೆಗೆ ರುದ್ರನು, ದಿವ್ಯತೇಜೋವಿಶಿಷ್ಟವಾಗಿಯೂ, ಅಪ್ರಾಕೃತವಾಗಿಯೂ ಇರುವ \* ವೈಕುಂಠಕ್ಕೆ ಹೋದನು. ಅಲ್ಲಿ ಶ್ರೀಮನ್ನಾರಾಯಣನು, ಸರ್ವಭೂತದಯಾಪರರಾಗಿಯೂ, ಶಾಂತರಾಗಿಯೂ ಇರುವ ಭಕ್ತರ ಸೇವೆಯನ್ನು ಕೈಕೊಳ್ಳುತ್ತ ವಿನೋದದಿಂದಿರುತ್ತಿದ್ದನು. ಓ ಪರೀಕ್ಷಿ ದ್ರಾಜಾ ! ಅಲ್ಲಿದ್ದ ಶ್ರೀಮನ್ನಾರಾಯಣನು ಭಯದಿಂದ ತನ್ನ ಬಳಿಗೆ ಓಡಿ ಬರುತ್ತಿರುವ ರುದ್ರನನ್ನೂ, ಅವನನ್ನು ಬೆನ್ನಟ್ಟಿ ಬರುತ್ತಿದ್ದ ಅಸುರನನ್ನೂ ಕಂಡೊಡನೆ, ನಿಜಸ್ಥಿತಿಯನ್ನು ತಿಳಿದುಕೊಂಡು, ತನ್ನ

\* ಈ ವೈಕುಂಠವೆಂಬುದು ಮುಕ್ತರಿಗೆ ಪ್ರಾಪ್ಯವಾದ ಪರಮಾಕಾಶವಲ್ಲ. ಅಂದಗ ಅಲ್ಲಿಯೇ ಸೇರಿದ ಒಂದಾನೊಂದು ವಿಷ್ಣುಲೋಕವೆಂದು ಗ್ರಾಹ್ಯವು.

ಯೋಗವಾಯಾಪ್ರಭಾವದಿಂದ ಒಂದು ವಟುವೇಷವನ್ನು ಧರಿಸಿದನು. ಮೌಂಜಿ, ಕೃಷ್ಣಾಜಿನ, ದಂಡ, ಪದ್ಮಾಕ್ಷಮಾಲಿಕೆ, ಮುಂತಾದವುಗಳನ್ನು ಧರಿಸಿ, ತೇಜಸ್ವಿನಿಂದ ಅಗ್ನಿಯಂತೆ ಜ್ವಲಿಸುತ್ತ, ದೂರದಿಂದಲೇ ಆ ರಾಕ್ಷಸನನ್ನು ಇದಿರುಗೊಂಡು ಬಂದನು. ಕೈಯಲ್ಲಿರುವ ಪವಿತ್ರದೊಡನೆ ಬಹಳ ವಿನಯದಿಂದ ಆ ರಾಕ್ಷಸನಿಗೆ ನಮಸ್ಕರಿಸಿ ಹೀಗೆಂದು ಹೇಳುವನು. ಓ ಶಕುನಿವೃತ್ತಾ! ಇದೇನು! ನೀನು ಬಹಳ ಆಯಾಸಪಟ್ಟಂತೆ ತೋರುವುದು. ಬಹುದೂರದಿಂದ ನಡೆದು ಬಂದ ಹಾಗಿದೆ. ಸ್ವಲ್ಪಹೊತ್ತು ವಿಶ್ರಮಿಸಿಕೊಳ್ಳಿ ಬಹುದಲ್ಲವೆ? ನಿನ್ನ ಶರೀರವನ್ನು ಅಷ್ಟು ಆಯಾಸಕ್ಕೆ ಗುರಿಪಡಿಸಬಹುದೆ? ಮನುಷ್ಯನಿಗೆ ದೇಹಕ್ಕಿಂತಲೂ ಪ್ರಿಯವಾದುದಿಲ್ಲ! ಸರ್ವಾಭೀಷ್ಟಗಳಿಗೂ ಈ ದೇಹವೇ ಮೂಲವು. ಓ ರಾಕ್ಷಸಸಾರ್ವಭೌಮಾ! ನೀನು ಇಷ್ಟು ಶ್ರಮಪಟ್ಟು ಇಲ್ಲಿಗೆ ಬಂದ ಕಾರ್ಯವೆನೋ ಅದನ್ನು ನನಗೆ ತಿಳಿಸಬಹುದಾಗಿದ್ದರೆ ತಿಳಿಸು! ಮನುಷ್ಯನು, ತಾನು ನಡೆಸಬೇಕಾದ ಕಾರ್ಯವನ್ನು ತನ್ನ ಆಪ್ತರೊಡನೆ ಆಲೋಚಿಸಿಯೇ ನಡೆಸುವುದು ಮೇಲಲ್ಲವೆ' ಎಂದನು. ಹೀಗೆ ಮಾಯಾವಟುವಾದ ಭಗವಂತನು, ಅಮೃತದಂತೆ ಮಧುರವಾದ ಮಾತಿನಿಂದ ಕೇಳಲು, ವೃಕಾಸುರನು ಆ ಮಾತಿಗೆ ಮರುಳಾಗಿ, ಸ್ವಲ್ಪಹೊತ್ತುದಣುವಾರಿಸಿಕೊಂಡು, ಹಿಂದೆ ನಡೆದ ಸಂಗತಿಗಳೆಲ್ಲವನ್ನೂ ಯಥಾವತ್ತಾಗಿ ತಿಳಿಸಿದನು. ಅದನ್ನು ಕೇಳಿದೊಡನೆ ಭಗವಂತನು ಅಟ್ಟಹಾಸದಿಂದ ನಕ್ಕು "ಅಸುರೇಂದ್ರಾ! ಇಷ್ಟೇ ಅಲ್ಲವೆ? ಈ ರುದ್ರನ ಮಾತನ್ನು ನಾವು ಎಷ್ಟು ಮಾತ್ರವೂ ನಂಬಲಾರವು. ಅವನ ರೂಪವನ್ನು ನೋಡಿದರೆ ನಿನಗೆ ತಿಳಿಯುವುದಿಲ್ಲವೆ? ಈತನು ಅನುಂಗಳ ಸ್ವರೂಪನಾಗಿ, ಭೂತ ಪ್ರೇತಪಿಶಾಚಗಳಿಗೆ ತಾನೇ ಅಧಿಪತಿಯೆನಿಸಿಕೊಂಡಿರುವನು. ಪಿಶಾಚದ ಮಾತನ್ನು ಯಾರಾದರೂ ನಂಬುವರೇ! ದಾನವೇಂದ್ರಾ! ನೀನು ಇವನನ್ನು ಜಗದ್ಗುರುವೆಂದು, ಇವನ ಮಾತನ್ನೇ ನಂಬುವುದಾದರೆ, ಇನ್ನು ನಾವು ಹೇಳತಕ್ಕದ್ದೇನಿದೆ? ಅಷ್ಟೇಕೆ? ನಿನ್ನ ತಲೆಯಮೇಲೆ ನಿನ್ನ ಕೈಯಿಟ್ಟು ನೋಡಿದರೆ ಅವನ ಮಾತು ನಿಜವೋ ಸುಳ್ಳೋ ಎಂಬುದನ್ನು ಸುಲಭವಾಗಿ ತಿಳಿಯಬಹುದಲ್ಲವೆ? ಅವನ ಮಾತು ಸುಳ್ಳೆಂಬುದು ನಿನಗೆ ಈಗಲೇ ಸ್ಪಷ್ಟವಾಗುವುದು. ಆಗ ನೀನು ಅವನನ್ನು ಹಿಡಿದು ತಿರುಗಿ ಅವನು ಹೀಗೆ ಮತ್ತೊಬ್ಬನನ್ನು ಸುಳ್ಳಾಡಿ ವಂಚಿಸದಂತೆ ತೀರಿಸಬಿಡಬಹುದು" ಎಂದನು. ಹೀಗೆ ಭಗವಂತನು ಮಂದಹಾಸಪೂರ್ವಕವಾದ ಮಧುರವಾಕ್ಯಗಳಿಂದ ಅವನನ್ನು ಮೋಹಗೊಳಿಸಲು ಅಲ್ಪಬುದ್ಧಿಯುಳ್ಳ ಆ ವೃಕಾಸುರನು, ತನ್ನನ್ನೇ ತಾನು ಮರೆತು ತನ್ನ ತಲೆಯಮೇಲೆಯೇ ಕೈಯಿಟ್ಟನು. ಆ ಕ್ಷಣವೇ ವಜ್ರಾಹತವಾದ ಪರ್ಮತ

ಏತೆ ಅವನ ತಲೆಯು ಸೀಳಿ ಹೋಯಿತು. ಆಗ ಆಕಾಶದಲ್ಲಿ ನಾನಾಕಡೆಯಿಂದ ಜಯತಬ್ಧಗಳೂ, ನಮಶ್ಯಬ್ಧಗಳೂ, ಸಾಧುವಾದಗಳೂ ಹೊರಟುವು. ದೇವತೆಗಳೂ, ಮುಷಿಗಳೂ ಪುಷ್ಪವರ್ಷವನ್ನು ಕರೆದರು. ರುದ್ರನೂ ಸಂಕಟದಿಂದ ಮುಕ್ತನಾದನು. ಆಗ ವಿಷ್ಣುವು ಶಿವನನ್ನು ಕುರಿತು. ‘ಓ ದೇವೋತ್ತಮಾ! ಮಹಾದೇವಾ! ಪಾಪಿಯು ತನ್ನ ಪಾಪದಿಂದಲೇ ಹತನಾದನು. ದೊಡ್ಡವರಲ್ಲಿ ಅಪರಾಧಮಾಡಿದವೇಲೆ ಯಾವಪ್ರಾಣಿಯುತಾನೇ ಕ್ಷೇಮದಿಂದಿರುವುದು? ಲೋಕಗುರುವಾಗಿ, ವಿಶ್ವೇಶ್ವರನೆನಿಸಿಕೊಂಡ ನಿನ್ನಲ್ಲಿ ಅಪರಾಧಿಯಾದ ಈ ದುರಾತ್ಮನಿಗೆ ಈ ಸ್ಥಿತಿಯುಂಟಾದುದು ನ್ಯಾಯವೇ?’ ಎಂದನು. ಓ ಪರೀಕ್ಷಿದ್ರಾಜಾ! ಹೀಗೆ ಪರಾತ್ಪರನಾಗಿಯೂ, ಸಮಸ್ತಯೋಗಶಕ್ತಿಗಳಿಗೂ ಸಮುದ್ರದಂತೆ ಆಧಾರನಾಗಿಯೂ, ಸಾಕ್ಷಾತ್ಪರಮಾತ್ಮನಾಗಿಯೂ ಇರುವ ಶ್ರೀಹರಿಯು, ರುದ್ರನ ಕಷ್ಟವನ್ನು ಬಿಡಿಸಿದ ಈ ಚರಿತ್ರವನ್ನು ಹೇಳತಕ್ಕವನೂ, ಕೇಳತಕ್ಕವನೂ ಸಂಸಾರದ್ವುಖದಿಂದಲೂ, ಶತ್ರುಭಯದಿಂದಲೂ ಮುಕ್ತನಾಗುವನು.

ಇದು ಎಂಭತ್ತೆಂಟನೆಯ ಅಧ್ಯಾಯವು.

— — —  
 ❀ ❀ ಶ್ರೀಮೂರ್ತಿ ತಾರಕಮೃಪರೀಕ್ಷೆ. ❀ ❀

ಓ ಪರೀಕ್ಷಿದ್ರಾಜಾ! ಸರಸ್ವತೀನದೀತೀರದಲ್ಲಿ ಒಮ್ಮೆ ಮುಷಿಗಳು ಸತ್ರಯಾಗವನ್ನು ನಡೆಸುತ್ತಿದ್ದರು. ಆಗ ಆ ಮುಷಿಗಳ ಗೋಷ್ಠಿಯಲ್ಲಿ ಶ್ರೀಮೂರ್ತಿಗಳಲ್ಲಿ ಯಾರು ಮೇಲೆಂಬ ವಿಚಾರವು ಹುಟ್ಟಿತು. ಆಗ ಆ ಮುಷಿಗಳೆಲ್ಲರೂ ಸೇರಿ ಬ್ರಹ್ಮಪುತ್ರನಾದ ಭೃಗುಮಹರ್ಷಿಯನ್ನು ಕುರಿತು ಈ ವಿಚಾರವನ್ನು ಪರೀಕ್ಷಿಸಿ ತಿಳಿದುಬರಬೇಕೆಂದು ಪ್ರಾರ್ಥಿಸಿದರು. ಒಡನೆಯೇ ಭೃಗುವು ಅಲ್ಲಿಂದ ಹೊರಟು, ನೋಡಲು, ಬ್ರಹ್ಮಸಭೆಗೆ ಹೋದನು. ಅಲ್ಲಿ ಬ್ರಹ್ಮನ ಗುಣವನ್ನು ಪರೀಕ್ಷಿಸಬೇಕೆಂಬ ಉದ್ದೇಶದಿಂದ, ಆ ಸಭೆಗೆ ಬಂದಾಗಲೂ ಅವನಿಗೆ ಕೈಮುಗಿಯದೆ, ಅವನನ್ನು ಸ್ತೋತ್ರಮಾಡದೆ ಸುಮ್ಮನೆ ನಿಂತನು. ಅದನ್ನು ನೋಡಿ ಬ್ರಹ್ಮನಿಗಾದರೋ ಮನಸ್ಸಿನಲ್ಲಿ ಆತ್ಮಾಕ್ರೋಶವು ಹುಟ್ಟಿತು. ತೇಜಸ್ಸಿನಿಂದ ಜ್ವಲಿಸುವಂತೆ ಕೋಪದಿಂದ ಆತನನ್ನು ನೋಡಿದನು. ಆದರೆ ತನ್ನ ಮಗನಾದ ಆ ಭೃಗುವಿನಲ್ಲಿ ಉಕ್ಕಿಬರುತ್ತಿರುವ ಆ ಕೋಪವನ್ನು ಉಪಯೋಗಿಸಲಾರದೆ, - ಜಲದಿಂದ ಅಗ್ನಿಯನ್ನು ಹೇಗೋಡಾಗೆ, ವಿವೇಕದಿಂದ ಕೋಪವನ್ನಡಗಿಸಿ ಶಾಂತಿಯನ್ನು ವಹಿಸಿ ಸುಮ್ಮನಿದ್ದನು. ಆಮೇಲೆ ಭೃಗುವು ಅಲ್ಲಿಂದ ಹೊರಟು ಕೈಲಾಸಕ್ಕೆ ಹೋಗಿ, ರುದ್ರ

ಸಭೆಯನ್ನು ಪ್ರವೇಶಿಸಿದನು. ಈ ಮಹರ್ಷಿಯನ್ನು ಕಂಡೊಡನೆ ಮಹೇಶ್ವರನು ಎಷ್ಟೋ ಗೌರವದಿಂದ ಇದಿರೆದ್ದು, ಮುಂದೆ ಬಂದು, ಸಹೋದರಪ್ರೀತಿಯಿಂದ ಅವನನ್ನು ಆಲಿಂಗಿಸಿಕೊಳ್ಳುವುದಕ್ಕಾಗಿ ಬಂದನು. ಆಗ ಭೃಗುವು ರುದ್ರನನ್ನು ಕೋಪದಿಂದ ದುರುದುರನೆ ನೋಡುತ್ತ “ಮಹೇಶ್ವರಾ! ನೀನು ನನ್ನ ಮೈಯನ್ನು ಮುಟ್ಟ ಬೇಡ! ನೀನು ಲೋಕದ ನಡತೆಯೆಲ್ಲವನ್ನೂ ಬಿಟ್ಟು ದಾರಿತಪ್ಪಿ ನಡೆಯತಕ್ಕವನು” ಎಂದು ಆ ರುದ್ರನಃಅಂಗಸ್ಪರ್ಶಕ್ಕೆ ಸಮ್ಮತಿಸದೆ ಹೋದನು. ಈ ಮಾತನ್ನು ಕೇಳಿ ರುದ್ರನ ಕಣ್ಣುಗಳು ಕೆಂಡದಂತೆ ಕೆಂಪಾದುವು. ಶೂಲವನ್ನೆತ್ತಿಕೊಂಡು ಆ ಭೃಗುವನ್ನು ಅಕ್ಷಣವೇ ಕೊಂದುಬಿಡುವುದಕ್ಕಾಗಿ ಯತ್ನಿಸಿದನು. ಆಗ ಸಮೀಪದಲ್ಲಿದ್ದ ಪಾರ್ವತಿಯು, ಪತಿಯ ಕಾಲಿಗೆ ಬಿದ್ದು, ಸಾಂತ್ವವಾಕ್ಯಗಳಿಂದ ಸಮಾಧಾನಪಡಿಸಿದಳು. ಆಮೇಲೆ ಭೃಗುವು ಅಲ್ಲಿಂದಹೊರಟು ಮೈಕುಂಠಕ್ಕೆಹೋದನು. ಆಗ ವಿಷ್ಣುವು ಅಲ್ಲಿ ಸುಖನಿದ್ರೆಯನ್ನು ಮಾಡುತ್ತಿರಲು, ಭೃಗುವು ನೆಟ್ಟಗೆ ಮುಂದೆಬಂದು, ಲಕ್ಷ್ಮೀದೇವಿಗೆ ನಿವಾಸಭೂತವಾದ ಆ ಭಗವಂತನ ವಕ್ಷಸ್ಥಲದಮೇಲೆ ಕಾಲಿಂದೊಡೆದನು. ಒಡನೆಯೇ ಶ್ರೀಹರಿಯು ಧಿಗ್ಗನೆ ಹಾಸಿಗೆಯಿಂದೆದ್ದು, ಲಕ್ಷ್ಮೀಸಹಿತನಾಗಿ ಆ ಮಹರ್ಷಿಯ ಪಾದಗಳನ್ನು ಹಿಡಿದು ನಮಸ್ಕರಿಸಿ, ಹೀಗೆಂದು ಹೇಳುವನು. “ಬ್ರಾಹ್ಮಣೋತ್ತಮಾ! ನಿನಗೆ ಸುಖಾಗಮನವೆ? ಈ ಆಸನದಮೇಲೆ ಕುಳಿತು ಸ್ವಲ್ಪಹೊತ್ತು ವಿಶ್ರಮಿಸಿಕೊಳ್ಳಬೇಕು. ಸ್ವಾಮೀ! ತಾವು ಬಂದುದನ್ನು ತಿಳಿಯದೆ ನಿದ್ರೆಯಿಂದ ಮೈಮರೆತು ಮಲಗಿದ್ದ ಇದೊಂದಪರಾಧವನ್ನು ಮನ್ನಿಸಬೇಕು! ಓ ಮಹಾತ್ಮಾ! ನಿನ್ನ ಪಾದ ತೀರ್ಥವು ಗಂಗಾದಿಪುಣ್ಯತೀರ್ಥಗಳನ್ನು ಕೂಡ ತೀರ್ಥೀಕರಿಸತಕ್ಕದ್ದು. ಆದುದರಿಂದ ಆ ನಿಮ್ಮ ಪಾದತೀರ್ಥ ಸಂಬಂಧದಿಂದ ನನ್ನನ್ನೂ, ನನ್ನಲ್ಲಿರುವ ಲೋಕಗಳನ್ನೂ, ಲೋಕಪಾಲಕರನ್ನೂ ಪಾವನಮಾಡಬೇಕು. ತಮ್ಮ ಪಾದಸ್ಪರ್ಶವಾದುದರಿಂದ ಈಗಲೇ ನಾನು ಪವಿತ್ರನಾದೆನು. ನನ್ನ ಎದೆಯು ಲಕ್ಷ್ಮಿಗೆ ನಿತ್ಯನಿವಾಸ ಯೋಗ್ಯವಾಯಿತು.” ಎಂದನು. ಹೀಗೆ ಮೃದುಗಂಭೀರವಾಕ್ಯದಿಂದ ಮಹಾ ವಿಷ್ಣುವು ತನ್ನಲ್ಲಿ ಪ್ರಾರ್ಥಿಸುವುದನ್ನು ಕೇಳಿ ಭೃಗುವು, ಸಂತೋಷದಿಂದ ಮೈಮರೆತು, ಕಣ್ಣುಗಳಲ್ಲಿ ಆನಂದಬಾಷ್ಪವನ್ನು ಸುರಿಸುತ್ತ, ಆ ಭಗವಂತನ ಮುಂದೆ ಯಾವ ಮಾತನ್ನೂ ಆಡುವುದಕ್ಕೆ ತೋರದೆ, ಅಲ್ಲಿಂದ ತಟ್ಟನೆ ಹಿಂತಿರುಗಿ, ಬ್ರಹ್ಮವಾದಿಗಳಾದ ಮುನಿಗಳು ಸತ್ರಯಾಗವನ್ನು ನಡೆಸುತ್ತಿದ್ದ ಸ್ಥಳಕ್ಕೆ ಬಂದು, ತಾನು ನಡೆಸಿ ಬಂದ ವೃತ್ತಾಂತಗಳೆಲ್ಲವನ್ನೂ ಅವರಿಗೆ ವಿವರಿಸಿ ತಿಳಿಸಿದನು. ಅದನ್ನು ಕೇಳಿ ಮಹರ್ಷಿಗಳೆಲ್ಲರೂ ಆಶ್ಚರ್ಯಪಡುತ್ತ, ತಾಳ್ಮೆ




ಮತ್ತು ಅಪರಾಧಿಗಳಲ್ಲಿಯೂ ಪ್ರೀತಿ, ಮುಂತಾದ ಎಣೆಯಿಲ್ಲದೆ ಗುಣಗಳಿಂದ, ಎಷ್ಟು ವೇ ತ್ರಿಮೂರ್ತಿಗಳಲ್ಲಿ ಅಧಿಕನೆಂದು ಐಕಕಂಠ್ಯದಿಂದ ನಿಶ್ಚಯಿಸಿಕೊಂಡರು. "ಲೋಕಕ್ಕೆ ಧರ್ಮಜ್ಞಾನ ವೈರಾಗ್ಯಗಳಾಗಲಿ, ಅಣಿಮಾದ್ಯಷ್ಟಸಿದ್ಧಿಗಳಾಗಲಿ, ಯಾವನಿಂದಲೇ ಲಭಿಸುವುವೋ, ಯಾವನ ಕೀರ್ತಿಯು ಲೋಕಕ್ಕೆ ಸಮಸ್ತಪಾಪಗಳನ್ನೂ ನೀಗಿಸುವುದೋ, ಪ್ರಾಣಿಹಿಂಸಾವಿಮುಖರಾಗಿಯೂ, ಶಾಂತರಾಗಿಯೂ, ಸಮಚಿತ್ತರಾಗಿಯೂ. ವಿರಕ್ತರಾಗಿಯೂ ಇರುವ ಮಹರ್ಷಿಗಳಿಗೆ ಯಾವನು ಪರಮಗತಿಯನ್ನಿಸಿರುವನೋ. ಶುದ್ಧಸತ್ಯವೇ ಯಾವನಿಗೆ ಪ್ರಿಯವಾದ ಮೂರ್ತಿಯನ್ನಿಸಿರುವುದೋ, ಬ್ರಾಹ್ಮಣರೇ ಯಾವನಿಗೆ ಇಷ್ಟದೇವತೆಗಳಂತಿರುವರೋ, ವಿವೇಕಿಗಳು ಬೇರೊಂದರಲ್ಲಿಯೂ ಆಸೆಯಿಡದೆ, ಯಾವನ ಪಾದಸೇವೆಯೇ ತಮಗೆ ಪರಮಭಾಗ್ಯವೆಂದೆಣಿಸಿರುವರೋ, ಅಂತಹ ಭಗವಂತನು, ತನ್ನ ಯೋಗಮಾಯೆಯಿಂದ ಸತ್ಪಾದಿಗುಣಗಳನ್ನು ಕೈಕೊಂಡಾಗ, ದೇವ ದಾನವ ಮನುಷ್ಯರೆಂಬ ಮೂರುಬಗೆಯ ಆಕಾರಗಳಿಂದ ತೋರುವನು. ಶುದ್ಧಸತ್ಯಮಯವಾದ ಆತನ ಮೂರ್ತಿಯೇ ಆತ್ಮಶುದ್ಧಿಗೆ ಸಾಧನವೆನ್ನಿಸಿರುವುದು" ಹೀಗೆಂದು ಸರಸ್ವತೀನದೀ ತೀರದಲ್ಲಿ ಬ್ರಹ್ಮಸತ್ರಕ್ಕಾಗಿ ನೆರೆದಿದ್ದ ಋಷಿಗಳೆಲ್ಲರೂ ಲೋಕಕ್ಕೆ ಸಂದೇಹನಿವೃತ್ತಿಯಾಗುವಂತೆ ನಿರ್ಣಯವನ್ನು ಮಾಡಿ, ಆ ಪರಮಪುರುಷನ ಪಾದಾರವಿಂದವನ್ನು ಧ್ಯಾನಿಸುತ್ತಿದ್ದು ಕೊನೆಗೆ, ಸದ್ಗತಿಯನ್ನು ಹೊಂದಿದರು." ಹೀಗೆಂದು ಶುಕ ಮುನಿಯು ಪರೀಕ್ಷಿದ್ರಾಜನಿಗೆ ಹೇಳಿದ ತ್ರಿಮೂರ್ತಿಗಳ ಗುಣತಾರತಮ್ಯವನ್ನು, ಸೂತಪೌರಾಣಿಕನು ನೈಮಿಶಾರಣ್ಯವಾಸಿಗಳಾದ ಋಷಿಗಳಿಗೆ ತಿಳಿಸುತ್ತ, ಅವರನ್ನು ಕುರಿತು. ಓ ಮಹರ್ಷಿಗಳೆ! ವ್ಯಾಸಪುತ್ರನಾದ ಶುಕಮುನಿಯ ಮುಖಾರವಿಂದಸುಗಂಧದಿಂದ ಮಿಶ್ರವಾಗಿಯೂ, ಸಂಸಾರಭಯವನ್ನು ನೀಗಿಸತಕ್ಕ ಕೃಪಾಕಾಯೂ ಇರುವ ಪರಮಪುರುಷನ ಕಥಾಮೃತವನ್ನು, ಆಗಾಗ ಕರ್ಣಪುಟಿಗಳಿಂದ ಪಾನಮಾಡತಕ್ಕವನಿಗೆ, ಸಂಸಾರಮಾರ್ಗದಲ್ಲಿ ಬಹುಕಾಲದಿಂದ ಸುತ್ತಿದ ತ್ರಮವೆಲ್ಲವೂ ಕ್ಷಣಮಾತ್ರದಲ್ಲಿ ನೀಗುವುದು." ಎಂದನು.

ತಿರುಗಿ ಶುಕನು ಪರೀಕ್ಷಿದ್ರಾಜನನ್ನು ಕುರಿತು "ಓ ರಾಜೇಂದ್ರಾಕೇಳು! ಒಮ್ಮೆ ದ್ವಾರಕೆಯಲ್ಲಿ, ಒಬ್ಬಾನೊಬ್ಬ ಬ್ರಾಹ್ಮಣಪತ್ನಿಗೆ ಒಂದುಗಂಡುಮಗುವು ಹುಟ್ಟಿ, ಅದು ಭೂಸ್ಮರ್ತವಾದೊಡನೆ, ಪ್ರಾಣವನ್ನು ಬಿಟ್ಟಿತು. ಬ್ರಾಹ್ಮಣನು ಆ ತನ್ನ ಸತ್ತ ಮಗುವನ್ನು ತಂದು, ಅರಮನೆಯ ಬಾಗಿಲಲ್ಲಿಟ್ಟು ಮಹಾವ್ಯಸಥದಿಂದ ಹೀಗೆಂದು ವಿಲಪಿಸತೊಡಗಿದನು. "ಅಯ್ಯೋ! ಈ ಅನ್ಯಾಯವುಂಟೆ ?

బ్రాహ్మణుడైతిగళాగియూ, మూర్ఖుబుద్ధియుల్లవరాగియూ, బేడరంకే దయాశూన్యరాగియూ, విషయలంపటిరాగియూ ఇరువ క్షత్రియాధమరు రాజ్యాధికారవన్న నడేసువుదరిందల్లవే ఇంతక విపరీతగళిల్లవూ నడే యువువు. ఆ క్షత్రియర కర్మదోషుదిందలే, నన్న తిరువు కుట్టిదాగలే సత్తితు. ప్రాణిహింసేయిందలే వినోదిసతకృవరాగియూ, దుష్టిల రాగియూ, ఇంద్రియవన్న జయిసలారద కాముకరాగియూ ఇరువ ఇంతక రాజర కృకళగే బదుకువ ప్రజేగళిగే, దుఃఖవూ దారిద్ర్యవూ ఎందిగూ తప్పిదుదల్ల!" ఎందు బాయిగే బందహాగే రాజనన్న నిందిసి హోరటు హోదను. ఆమేలే అదే బ్రాహ్మణిగే మత్తోందు తిరువు జనిసి, అదూ భూస్వర్ణనాదోడనే మృతిహోందితు. ఆగలూ హిందినంతేయే ఆ బ్రాహ్మణను ఆ మగువన్న తందు, అరమనేయ బాగిలల్లిట్టు హిందిన హాడుగళన్నే హాడి హోరటుహోదను. ఇదేవిధవూ ఆ బ్రాహ్మణిగే ఎంటుతిరుగళు కుట్టిసత్తువు ఒందోందన్న అవను రాజద్వారదల్లి తందిట్టు, అదేవూతుగళన్న హేళిహోగుత్తిదదు. ఒంభత్తనేయ తిరువు కుట్టి అదూ సత్తితు. నోదలినంత ఆ బ్రాహ్మణను ఆ తిరువన్న తందు, అరమనేయ బాగిలల్లిట్టు హిందినమాతుగళన్నే హేళుత్తిరువూ, కృష్ణాజుఫనరిబ్బరూ అదన్న కేళుతిదరు. ఆగ అజుఫనను ఆ బ్రాహ్మణ నన్న కురితు "ఓ బ్రాహ్మణోత్తమా! ఏనిదు! నిమ్మ లూరినల్లి ధను ధారిగళాద క్షత్రియరొబ్బరాదరూ ఇల్లవేను? నిమ్మ రాజనిగే నిమ్మంతక బ్రాహ్మణరల్లి కరుణేయిల్లదిదరూ హోగలి! క్షత్రియనాగి కుట్టి ధను సన్ను కుడియబల్లననాదరూ ఒబ్బనూ ఇల్లవే? ఇల్లిన క్షత్రియరొల్లరూ సత్ప్రయూగదల్ల నేరిద బ్రాహ్మణరంతే నిశ్చింతరాగి తిందు మలగువంతిదే. యావ దేశదల్లి బ్రాహ్మణరు, హేదిరుమకృళనన్న, కణకాసుగళనన్న కళేదుకోండు దుఃఖమిక్కేడాగువరొ, అల్లిన రాజరు హోట్టిహోరే యువుదక్కాగి క్షత్రియవేశవన్న ధరిసిద నటిరేహోరతు బేరేయిల్ల! బ్రాహ్మణా! నీను చింతిసబేడ! నిమ్మ భాగక్కి నానిరువేను. నినగే ఇన్ను మేలే కుట్టితక్కి పుత్రనన్న ఇల్లిదహాగేయే నాను రక్షిసి, తాయి తందేగళాద నిమ్మ దుఃఖవన్న నీగిసువేను. ఈ ప్రతిజ్ఞేయన్ను నాను నడేసలారదే హోదపక్షదల్లి, నన్న దేకవన్న అగ్నిజ్వాలగే ఆకుతిమాది

ಆ ದೋಷಪರಿಹಾರವನ್ನು ಮಾಡಿಕೊಳ್ಳುವೆನು” ಎಂದನು. ಅದಕ್ಕಾ ಬ್ರಾಹ್ಮಣನು “ಆಯ್ಯಾ ! ಬಹಳ ಚೆನ್ನಾಯಿತು ! ಬಲರಾಮನಾಗಲಿ, ಕೃಷ್ಣನಾಗಲಿ, ಮಹಾಧನುರ್ಧಾರಿಯಾದ ಪ್ರದ್ಯುಮ್ನನಾಗಲಿ, ರಥಿಕರಲ್ಲಿ ಅಸಮಾನನೆನಿಸಿಕೊಂಡ ಅನಿರೂಢನಾಗಲಿ, ನನ್ನ ಪುತ್ರನನ್ನು ರಕ್ಷಿಸಲಾರದೆಹೋದರು. ಜಗದೀಶ್ವರರೆನಿಸಿಕೊಂಡ ಅಂತವರಿಗೇ ದುಸ್ಸಾಧ್ಯವಾದ ಕಾರ್ಯವು ನಿನ್ನಿಂದಸಾಧ್ಯವೆ ? ವಿವೇಕವಿಲ್ಲದೆ ನೀನು ಹೀಗೆ ಪ್ರತಿಜ್ಞೆಯನ್ನು ಮಾಡಬೇಡ ! ನನಗೇನೋ ಆ ಕಾರ್ಯವು ನಿನ್ನಿಂದಾಗುವುದೆಂಬ ನಂಬಿಕೆಯಿಲ್ಲ” ಎಂದನು. ಅದಕ್ಕಾ ಅರ್ಜುನನು, ಆ ಬ್ರಾಹ್ಮಣನನ್ನು ನೋಡಿ ನಗುತ್ತ, “ಓ ಬ್ರಾಹ್ಮಣಾ ! ನನ್ನನ್ನು ಆ ಬಲರಾಮನೆಂದೂ, ಕೃಷ್ಣನೆಂದೂ, ಪ್ರದ್ಯುಮ್ನಾನಿರುದ್ಧರೆಂದೂ ತಿಳಿಯಬೇಡ ! ನಾನು ಯಾರೆಂದು ಬಲ್ಲೆ ! ನಾನು ಅರ್ಜುನನು ! ನನ್ನ ಧನಸ್ಸು ಗಾಂಡೀವವು. ಓ ಮೈದಿಕ ಬ್ರಾಹ್ಮಣಾ ! ನನ್ನ ವಿರೋಧಿ ಮುಕ್ತಾಣ್ಣನನ್ನು ಮೆಚ್ಚಿಸಿರುವುದು. ನನ್ನನ್ನು ಸಾಧಾರಣನೆಂದು ತಿಳಿದು ಅಲಕ್ಷ್ಯಮಾಡದಿರು ! ನಾನು ಮೃತ್ಯುವಿನೊಡನೆ ಯಾದರೂ ಹೋರಾಡಿ ನಿನ್ನ ಮುದ್ದು ಮಗುವನ್ನು ಬದುಕಿಸದೆ ಬಿಡಲಾರೆನು” ಎಂದನು. ಅರ್ಜುನನು ಇಷ್ಟು ವಿಧವಾಗಿ ಭರವಸವನ್ನು ಕೊಟ್ಟಮೇಲೆ, ಆ ಬ್ರಾಹ್ಮಣನಿಗೆ ಅವನ ಮಾತಿನಲ್ಲಿ ನಂಬಿಕೆ ಹುಟ್ಟಿತು. ಆಗ ಆ ಬ್ರಾಹ್ಮಣನು ಘೈರ್ಭದ್ರದ ಹಿಂತಿರುಗಿ ಮನೆಗೆ ಬಂದು, ಅರ್ಜುನನ ವಿರೋಧವನ್ನು ನೋಡಬೇಕೆಂದು ನಿರೀಕ್ಷಿಸುತ್ತಿದ್ದನು. ಬ್ರಾಹ್ಮಣನ ಪತ್ನಿಯು, ಮತ್ತೊಮ್ಮೆ (ಹತ್ತನೆಯ ಸಾರಿ) ಗರ್ಭಿಣಿಯಾದಳು. ಪ್ರಸವಕಾಲವೂ ಸಮೀಪಿಸಿತು. ಆಗ ಬ್ರಾಹ್ಮಣನು ಅರ್ಜುನನಬಳಿಗೆ ಓಡಿಬಂದು “ಅರ್ಜುನಾ ! ನನ್ನ ಪತ್ನಿಗೆ ಪ್ರಸವಕಾಲವಾಗಿರುವುದು. ನನ್ನ ಶಿಶುವನ್ನು ಮೃತ್ಯುವಿನಿಂದ ರಕ್ಷಿಸಬೇಕು” ಎಂದು ಪ್ರಾರ್ಥಿಸಿದನು. ಒಡನೆಯೇ ಅರ್ಜುನನು ಶುದ್ಧಾಚಮನವನ್ನುಮಾಡಿ, ಮಹೇಶ್ವರನಿಗೆ ನಮಸ್ಕರಿಸಿ, ದಿವ್ಯಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಂಡು, ತನ್ನ ಗಾಂಡೀವಧನುಸ್ಸಿಗೆ ನಾಣೀರಿಸಿದನು. ಅಲ್ಲಿದ್ದ ಹಾಗೆಯೇ ನಾನಾಬಗೆಯ ಆಸ್ತ್ರಗಳನ್ನು ಪ್ರಯೋಗಿಸಿ, ಆ ಬ್ರಾಹ್ಮಣಪತ್ನಿಯ ಪ್ರಸವಗೃಹದಸುತ್ತಲೂ ಬಾಣಗಳಿಂದಲೇ ಕೋಟಿಯನ್ನು ಕಟ್ಟಿದನು. ಆ ಮನೆಯ ಕೆಳಗೂ, ಮೇಲೆಯೂ, ಅಡ್ಡಲಾಗಿಯೂ ಶರಪಂಜರವನ್ನು ಬಿಗಿದನು. ಆ ಮೇಲೆ ಸ್ವಲ್ಪಹೊತ್ತಿನೊಳಗಾಗಿಯೇ ಆ ಬ್ರಾಹ್ಮಣಪತ್ನಿಯು, ಒಂದು ಗಂಡುಮಗುವನ್ನು ಪ್ರಸವಿಸಿದಳು. ಅದು ಹುಟ್ಟಿದೊಡನೆ ಒಂದಾವರ್ತಿ ಗಟ್ಟಿಯಾಗಿ ಅತ್ತು, ಹಾಗೆಯೇ ಪ್ರಾಣವನ್ನು ಬಿಟ್ಟಿತು. ಪ್ರಾಣವನ್ನು ಬಿಟ್ಟುದುಮಾತ್ರವೇ ಅಲ್ಲ ! ಸ್ವಲ್ಪಹೊತ್ತಿನೊಳಗಾಗಿ



262. ತ್ರಿಮೂರ್ತಿಗಳಲ್ಲಿ ವಿಸ್ತೃತವಾದ ಅಧಿಕೃತ. B-7



ಆ ಮೃತರೋರವೂ ಆಕಾಶಮಾರ್ಗವಾಗಿ ಎಲ್ಲಿಯೋ ಅದೃಶ್ಯವಾಗಿ ಹೋಯಿತು. ಒಡನೆಯೇ ಆ ಬ್ರಾಹ್ಮಣನು, ಅರ್ಜುನನು ಕೃಷ್ಣನೊಡನೆ ನಿಂತಿದ್ದ ಸ್ಥಳಕ್ಕೆ ಬಂದು “ಅಯ್ಯೋ! ಪಂಡನಾದ ಈ ಅರ್ಜುನನ ಬಾಯಿಯಜಂಭಕ್ಕೆ ಮರುಳಾಗಿ, ನಾನು ಮೋಸಹೋದೇನಲ್ಲಾ ! ನನ್ನ ಬುದ್ಧಿಯನ್ನು ಸುಡಬೇಕಲ್ಲವೆ ? ಮಹಾ ವೀರರೆನಿಸಿಕೊಂಡ ಬಲರಾಮನೂ, ಕೃಷ್ಣನೂ, ಪ್ರದುವುನೂ, ಅನಿರುದ್ಧನೂ, ನನ್ನ ಶಿಶುವನ್ನು ರಕ್ಷಿಸಲಾರದೆ ಹೋಗಿರುವಾಗ, ಮತ್ತೊಬ್ಬರಿಂದ ಸಾಧ್ಯವೆ ? ನಾನು ಇವನ ಮಾತನ್ನು ನಂಬಬಹುದೆ ! ಆತ್ಮಸ್ತುತಿಯಿಂದ ನನ್ನನ್ನು ವಂಚಿಸಿದ ಆ ಅರ್ಜುನನೂ, ಅವನ ಧನುಸ್ಸೂ ಹಾಳಾಗಲಿ ! ದೈವವು ಕಿತ್ತುಕೊಂಡು ಹೋದುದನ್ನು ತಾನು ತರಿಸಿಕೊಡುವುದಾಗಿ ಹೇಳಿದ ಆ ಅರ್ಜುನನ ದುರ್ಬುದ್ಧಿಯನ್ನು ಸುಡಬೇಕಲ್ಲವೆ ?” ಎಂದು ಆ ಬ್ರಾಹ್ಮಣನು ನಿಂದಿಸುತ್ತಿರಲು ಅರ್ಜುನನು ಮನಸ್ಸಿನಲ್ಲಿ ಬಹಳವಾಗಿ ಸಂಕಟಪಟ್ಟು, ಹೇಗಾದರೂ ತಾನು ಮಾಡಿದ ಪ್ರತಿಜ್ಞೆಯನ್ನು ನಿರ್ವಹಿಸಬೇಕೆಂಬ ದೃಢಸಂಕಲ್ಪದಿಂದ, ಸಮಸ್ತಲೋಕಗಳನ್ನೂ ಸುತ್ತಿಬರತಕ್ಕ ಯೋಗವಿದ್ಯೆಯನ್ನವಲಂಬಿಸಿ, ಆ ಬ್ರಾಹ್ಮಣನ ಮಗುವನ್ನು ಕಂಡುಹಿಡಿಯಬೇಕೆಂದು ಯಮನ ರಾಜಧಾನಿಯಾದ ಸಂಯಮಿನೀಪಟ್ಟಣಕ್ಕೆ ಹೋದನು. ಅಲ್ಲಿ ಆ ಶಿಶುವನ್ನು ಕಾಣದೆ ಇಂದ್ರನ ಪಟ್ಟಣಕ್ಕೆ ಹೋದನು. ಅಲ್ಲಿಯೂ ಆ ಶಿಶುವು ಕಾಣಿಸಲಿಲ್ಲ. ಅಲ್ಲಿಂದ ಅಗ್ನಿ, ವರುಣ, ನಿಯತಿ, ವಾಯು, ಮುಂತಾದ ದಿಕ್ಪಾಲಕರ ಪಟ್ಟಣವೆಲ್ಲವನ್ನೂ ಹುಡುಕಿ, ಅಲ್ಲಿಯೂ ಆ ಶಿಶುವನ್ನು ಕಾಣದೆ, ಅಲ್ಲಿಂದ ರಸಾತಲಕ್ಕೆ ಹೋದನು. ಹಾಗೆಯೇ ಆಯುಧಪಾಣಿಯಾಗಿ ಸಮಸ್ತಲೋಕಗಳನ್ನೂ ಸುತ್ತಿಬಂದನು. ಆ ಬ್ರಾಹ್ಮಣಶಿಶುವು ದೊರೆಯಲಿಲ್ಲ ! ಆದರಮೇಲೆ ಹಿಂದೆ ಅರ್ಜುನನು ಆ ಬ್ರಾಹ್ಮಣನಮುಂದೆ ಪ್ರತಿಜ್ಞೆಮಾಡಿದಂತೆ ಅಗ್ನಿಪ್ರವೇಶಮಾಡುವುದಕ್ಕೆ ಸಿದ್ಧನಾಗಿದ್ದನು. ಇಷ್ಟರಲ್ಲಿ ಶ್ರೀ ಕೃಷ್ಣನು ಅರ್ಜುನನನ್ನು ತಡೆದು, “ಅರ್ಜುನಾ ! ಅತುರಪಡಬೇಡ ! ಆ ಬ್ರಾಹ್ಮಣ ಶಿಶುವನ್ನು ನಾನು ತೋರಿಸಿಕೊಡುವೆನು. ನಿನ್ನನ್ನು ನೀನೇ ಅವಮಾನಪಡಿಸಿಕೊಳ್ಳಬೇಡ ! ಈಗ ನೀನು. ಆತ್ಮಹತ್ಯೆಯನ್ನು ಮಾಡಿಕೊಂಡರೆ ದೊಡ್ಡ ಅಪಕೀರ್ತಿಗೆ ಗುರಿಯಾಗುವೆ ! ಈಗ ನಿನ್ನ ಪ್ರಯತ್ನವನ್ನು ನಿಲ್ಲಿಸಿದಪಕ್ಷದಲ್ಲಿ, ಮನುಷ್ಯರೆಲ್ಲರೂ ನಿನ್ನ ಕೀರ್ತಿಯನ್ನು ಕೊಂಡಾಡುವರು” ಎಂದು ಹೇಳಿ ಅವನನ್ನು ಸಮಾಧಾನಪಡಿಸಿ, ಲೋಕೇಶ್ವರನಾದ ಆ ಭಗವಂತನು, ಅರ್ಜುನನನ್ನೂ ದಿವ್ಯರಥದಮೇಲೆ ಕುಳ್ಳಿರಿಸಿಕೊಂಡು, ಪಶ್ಚಿಮದಿಕ್ಕಿನಕಡೆಗೆ ಹೊರಟನು. ಅದೇದಾರಿಯಲ್ಲಿ ಸತ್ತದ್ವೀಪಗಳನ್ನೂ, ಆ ದ್ವೀಪಗಳಲ್ಲಿರತಕ್ಕ ಸತ್ತಲಕುಲಪರೃತಗಳನ್ನೂ,

ಸವ್ಯಸಮುದ್ರಗಳನ್ನೂ ದಾಟಿ, ಅದರಿಂದಾಚೆಗೆ ಚಕ್ರವಾಳಪರ್ಮತವನ್ನೂ ಅತಿ  
 ಕ್ರಮಿಸಿ, ಅದರ ಹೊರಗಿನ ಮಹಾಂಧಕಾರವನ್ನು ಪ್ರವೇಶಿಸಿದನು. ಅಲ್ಲಿ  
 ಶೈಬ್ಯ, ಸುಗ್ರೀವ, ಮೇಘಪುಷ್ಪ, ಬಲಾಹಕಗಳೆಂಬ ಅವನ ರಥಾಶ್ವಗಳು,  
 ಆ ಅಂಧಕಾರದಲ್ಲಿ ಕಣ್ಣು ತಿಳಿಯದೆ ತತ್ತಳಿಸುತ್ತಿದ್ದುವು. ಹೀಗೆ ಕುದುರೆಗಳು  
 ಕತ್ತಲೆಯಲ್ಲಿ ದಾರಿತಪ್ಪಿ ಹೋಗುತ್ತಿರುವುದನ್ನು ನೋಡಿ, ಮಹಾಯೋಗೀ  
 ತ್ವರನಾದ ಶ್ರೀ ಕೃಷ್ಣನು, ಕೋಟಿಸೂರತೇಜಸ್ವಿನಿಂದ ಬೆಳಗುತ್ತಿರುವ  
 ತನ್ನ ಸುದರ್ಶನಚಕ್ರವನ್ನೂ ಮುಂದೆ ಹೋಗುವಂತೆ ಪ್ರೇರಿಸಿದನು. ಎಂತ  
 ವರಿಗೂ ದುರ್ಗಮವಾಗಿ, ಮಹಾಭಯಂಕರವಾದ ಆ ಮಹಾತಮಸ್ಸನ್ನೂ ಕೂಡ,  
 ಸುದರ್ಶನಚಕ್ರವು, ತನ್ನ ಕಾಂತಿಯಿಂದ ಭೇದಿಸುತ್ತ, ರಾಮಬಾಣವು ಶತ್ರು  
 ಸೈನ್ಯದಲ್ಲಿ ಪ್ರವೇಶಿಸುವಂತೆ, ಮನೋವೇಗದಿಂದ ಮುಂದೆ ಹೋಯಿತು. ಆಗ  
 ಚಕ್ರದ ಹಿಂದೆ ಹೋಗುತ್ತಿದ್ದ ಅರ್ಜುನನು, ಆ ಮಹಾಂಧಕಾರದನಡುವೆ ಅವಾರ  
 ತೇಜಸ್ವಿನಿಂದ ಜ್ವಲಿಸುತ್ತಿದ್ದ ಚಕ್ರಾಯುಧವನ್ನು ನೋಡಲಾರದೆ, ತನ್ನ ಕಣ್ಣು  
 ಗಳನ್ನು ಮುಚ್ಚಿಬಿಟ್ಟನು. ಹಾಗೆಯೇ ಆ ರಥವು ಆ ಅಂಧಕಾರವನ್ನು ದಾಟಿ,  
 ಅದರಿಂದಾಚೆಗಿರುವ ಸಮುದ್ರವನ್ನೂ ಪ್ರವೇಶಿಸಿತು. ಅಲ್ಲಿ ಪ್ರಚಂಡವಾದ  
 ಬಿರುಗಾಳಿಯಿಂದ ದೊಡ್ಡದೊಡ್ಡ ಅಲೆಗಳು ಹೊರಟು, ಈ ತಮಸ್ಸಿಗಿಂತಲೂ  
 ಭಯಂಕರವಾಗಿ ತೋರುತ್ತಿತ್ತು. ಆ ಜಲಮಧ್ಯದಲ್ಲಿ ಆದ್ಭುತವಾದ ಒಂದಾ  
 ನೊಂದು ದಿವ್ಯಭವನವು ಕಾಣಿಸಿತು. ಅದರ ವೈಭವವನ್ನು ಕೇಳಬೇಕೆ? ಆ  
 ದಿವ್ಯಭವನದಲ್ಲಿ ಸಾವಿರಾರು ರತ್ನಸ್ತಂಭಗಳು ತೋರಿಸುತ್ತಿದ್ದುವು. ಆ ಭವನ  
 ಮಧ್ಯದಲ್ಲಿ ಭಯಂಕರಾಕಾರವುಳ್ಳ ಆದ್ಭುತ ಸ್ವರೂಪನಾದ ಆದಿಶೇಷನಿದ್ದನು.  
 ಅವನಿಗೆ ಝಗಝಗಿಸುತ್ತಿರುವ ಸಹಸ್ರಫಣಾಮಣಿಗಳು! ಎರಡು ಸಾವಿರಕಣ್ಣು  
 ಗಳು! ಸ್ಫಟಿಕ ಪರ್ಮತದಂತೆ ಶುಭ್ರವಾದ ಆಕೃತಿ, ಕಪ್ಪಾದ ಕಂಠದಿಂದಲೂ, ಎರಡೆ  
 ರಡು ನಾಲಗೆಗಳಿಂದಲೂ ಪ್ರಕಾಶಿಸುವಶಿರಸ್ಸುಗಳು! ಇಂತಹ ಆದಿಶೇಷನ ಶರೀರದ  
 ಮೇಲೆ ನೀಲಮೇಘಶ್ಯಾಮನಾಗಿ, ಪೀತಾಂಬರಧಾರಿಯಾಗಿದ್ದ ಪುರುಷೋತ್ತಮನು,  
 ಪ್ರಸನ್ನವಾದ ಮುಖದಿಂದಲೂ, ವಿಶಾಲವಾದ ಕಣ್ಣುಗಳಿಂದಲೂ, ತೋರಿಸುತ್ತ  
 ಕುಳಿತಿದ್ದನು. ಆತನ ಕಿರೀಟಕುಂಡಲಗಳಲ್ಲಿರುವ ರತ್ನಗಳ ಕಾಂತಿಯು, ಮುಂಗು  
 ರುಳುಗಳಮೇಲೆ ಬಿದ್ದು, ಅದಕ್ಕೆ ಮತ್ತಷ್ಟು ತೋಭಾತಿಶಯವನ್ನುಂಟು ಮಾಡು  
 ತ್ತಿರುವುದು. ಅವನಿಗೆ ನೀಡಿದ ಎಂಟುಭುಜಗಳು! ಎದೆೆಯಲ್ಲಿ ಕೌಸ್ತುಭಮಣಿ!  
 ಕಂಠದಲ್ಲಿ ವನಮಾಲಿಕೆ! ವಕ್ಷಸ್ಥಲದಲ್ಲಿ ಶ್ರೀವತ್ಸವೆಂಬ ಮಚ್ಚೆ! ಅವನ  
 ಸುತ್ತಲೂ ಸುನಂದ, ನಂದ, ಮೊದಲಾದ ಪಾರ್ಷ್ವದರೂ, ಪುರುಷಾಕಾರದಿಂದಿರುವ

ಚಕ್ರಾದ್ಯಾಯುಧಗಳೂ, ಸೇವಾನಿರತರಾಗಿ ಕಾದಿರುವರು. ಪುಷ್ಪಿ, ಶ್ರೀ, ಕೀರ್ತಿ ಮೊದಲಾದ ಶಕ್ತಿಗಳೂ, ಅವನನ್ನು ಸೇವಿಸುತ್ತಿರುವುವು. ಬ್ರಹ್ಮಾದಿಗಳಿಗೂ ಪ್ರಭುವಾಗಿಯೂ, ತನಗಿಂತಲೂ, ಅಭಿನ್ನನಾಗಿಯೂ ಇರುವ ಆ ಭಗವಂತನನ್ನು ನೋಡಿ ಕೃಷ್ಣನು ವಂದನಮಾಡಿದನು. ಅರ್ಜುನನೂ ಹಾಗೆಯೇ ಭಕ್ತಿಯಿಂದ ಅವನನ್ನು ನಮಸ್ಕರಿಸಿದನು. ಆದರೆ ಆ ಸ್ವರೂಪವನ್ನು ಕಂಡಾಗ ಅರ್ಜುನನಿಗೆ ದೇಹವೆಲ್ಲವೂ ಭಯವಿಂದ ನಡುಗುತ್ತಿತ್ತು. ಆಗ ಶೇಷಶಾಯಿಯಾದ ಆ ಪರಮ ಪುರುಷನು ತನ್ನಮುಂದೆ ಬದ್ಧಾಂಜಲಿಗಳಾಗಿ ನಿಂತಿದ್ದ ಕೃಷ್ಣಾರ್ಜುನರಿಬ್ಬರನ್ನೂ ನೋಡಿ, ಗಂಭೀರವಾಕ್ಯದಿಂದ ಮುಂದಹಾಸ ಪೂರ್ವಕವಾಗಿ ಹೀಗೆಂದು ಹೇಳುವನು. “ ಓ ಕೃಷ್ಣಾರ್ಜುನರೆ! ನಿಮ್ಮಿಬ್ಬರನ್ನೂ ಇಲ್ಲಿಗೆ ಕರೆತರಿಸಿ ನೋಡಬೇಕೆಂಬ ಉದ್ದೇಶದಿಂದಲೇ ನಾನು ಆ ಬ್ರಾಹ್ಮಣನ ಶಿಶುಗಳನ್ನು ಇಲ್ಲಿಗೆ ತಂದಿಟ್ಟೆನು. ನೀವಿಬ್ಬರೂ ಭೂಮಿಯಲ್ಲಿ ಧರ್ಮರಕ್ಷಣಾರ್ಥವಾಗಿ \* ನನ್ನ ಕಳೆಯಿಂದ ಅವತರಿಸಿರುವಿರಿ! ಭೂಮಿಗೆ ಭಾರಭೂತರಾದ ದಾನವರನ್ನು ಸಂಹರಿಸಿ, ಶೀಘ್ರದಲ್ಲಿಯೇ ನೀವು ನನ್ನ ಕಡೆಗೆ ಹಿಂತಿರುಗತಕ್ಕವರು. ನೀವೇ ಪೂರೈದಲ್ಲಿ ನರನಾರಾಯಣರೆಂಬ ಮುಷಿಶ್ರೇಷ್ಠರಾಗಿದ್ದವರು. ನೀವು ಪೂರ್ಣಕಾಮರಾಗಿದ್ದರೂ ಜಗದ್ರಕ್ಷಣಾರ್ಥವಾಗಿ ಈ ಲೋಕಸಂಗ್ರಹವೆಂಬ ಧರ್ಮಗಳನ್ನು ನಡಿಸುತ್ತಿರುವಿರಿ” ಎಂದನು. ಕೃಷ್ಣಾರ್ಜುನರಿಬ್ಬರೂ, ಆ ಭಗವಂತನ ಆಜ್ಞೆಯನ್ನು ಅಂಗೀಕರಿಸಿ, ಆತನಿಗೆ ವಂದಿಸಿ, ಅವನ ಅನುಮತಿಯಿಂದ ಅಲ್ಲಿದ್ದ ಬ್ರಾಹ್ಮಣಶಿಶುಗಳೆಲ್ಲವನ್ನೂ ತಮ್ಮೊಡನೆ ಕರೆದುಕೊಂಡು, ಸಂತೋಷದಿಂದ ತಮ್ಮ ಪಟ್ಟಣಕ್ಕೆ ಹಿಂತಿರುಗಿದರು. ಮೊದಲು ಹುಟ್ಟಿದ ಆಕಾರದಲ್ಲಿಯೇ ಇದ್ದ ಆ ಶಿಶುಗಳೆಲ್ಲವನ್ನೂ ಆ ಬ್ರಾಹ್ಮಣನಿಗೆ ಒಪ್ಪಿಸಿದರು. ಆಗ ಅರ್ಜುನನ ಆಶ್ಚರ್ಯವನ್ನು ಕೇಳಬೇಕೆ? ತಾನು ವಿಷ್ಣುಸಾನ್ನಿಧ್ಯವನ್ನು ಕಣ್ತಾರೆ ನೋಡುವಂತಾದುದು ತನ್ನ ಪರಮಭಾಗ್ಯವೆಂದು ವಿಸ್ಮಿತನಾಗಿ, ಲೋಕದಲ್ಲಿ ಮನುಷ್ಯನಿಗೆ ಯಾವುದಾದರೂ ಒಂದು ವಿಧವಾದ ಪುರುಷಾರ್ಥವು ಲಭಿಸುವಪಕ್ಷದಲ್ಲಿ ಅದು ಶ್ರೀಕೃಷ್ಣನ ಕೃಪೆಯಿಂದಲೇ ಲಭಿಸಬೇಕೆಂದು ಮನಸ್ಸಿನಲ್ಲಿ ನಿಶ್ಚಯಿಸಿಕೊಂಡನು. ಓ ಪರೀಕ್ಷಿದ್ರಾಜಾ! ಅವಿಲೇಶ್ವರನಾದ ಭಗವಂತನು, ಕೃಷ್ಣಾವತಾರದಲ್ಲಿ ದೇವತೆಗಳಿಗೂ, ಮನುಷ್ಯರಿಗೂ, ಸಾಧ್ಯವಲ್ಲದ ಇನ್ನೂ ಅನೇಕ ಅದ್ಭುತಕಾರ್ಯಗಳನ್ನು ನಡೆಸುತ್ತ, ಸಾಮಾನ್ಯಜನರಂತೆ ಗ್ರಾಮ್ಯಭೋಗ

\* ಇಲ್ಲಿ ಭಗವಂತನ ಕಳೆಯಿಂದವತರಿಸಿದವನು ಅರ್ಜುನನೊಬ್ಬನೇ. ಕೃಷ್ಣನು ಆ ಭಗವಂತನ ಪೂರ್ಣಾವತಾರವೆಂದು ಗ್ರಾಹ್ಯವು.



ಗಳನ್ನೂ ಅನುಭವಿಸುತ್ತಿದ್ದನು. ಭೂರಿದಕ್ಷಿಣೆಗಳುಳ್ಳ ಅನೇಕಯಾಗಗಳನ್ನೂ ನಡೆಸಿದನು. ಮತ್ತು ಇಂದ್ರನು ಕಾಲಕಾಲಕ್ಕೆ ಮಳೆಯನ್ನು ಸುರಿಸುವಂತೆ, ಬ್ರಾಹ್ಮಣಾದಿಪ್ರಜೆಗಳೆಲ್ಲರಿಗೂ, ಕಾಲಾನುಗುಣವಾಗಿ ಅವರವರ ಅಭೀಷ್ಟಗಳನ್ನು ಈಡೇರಿಸುತ್ತಿದ್ದನು. ಅಧಾರ್ವಿಕರಾದ ಕ್ಷತ್ರಿಯರಲ್ಲಿ ಕೆಲವರನ್ನು ತನ್ನ ಕೈಯಿಂದಲೇ ಕೊಂದು, ಅರ್ಜುನಾದಿಗಳಿಂದ ಕೆಲವರನ್ನು ಕೊಲ್ಲಿಸಿದನು. ಧರ್ಮರಾಜಾದಿಗಳಿಂದ ಲೋಕದಲ್ಲಿ ವರ್ಣಾಶ್ರಮಧರ್ಮಗಳನ್ನು ಪ್ರವರ್ತಿಸುವಹಾಗೆ ಮಾಡುತ್ತಿದ್ದನು.

ಇದು ಎಂಭತ್ತೊಂಬತ್ತನೆಯ ಅಧ್ಯಾಯವು.

— — —  
 ❀ ❀ ಮಹಿಮೀಗೀತೆಗಳು. ❀ ❀

ಓ ಪರೀಕ್ಷಿದ್ರಾಜಾ! ಸಾಕ್ಷಾಚ್ಚೈಯಃಪತಿಯಾದ ಕೃಷ್ಣನು ದ್ವಾರಕೆಯಲ್ಲಿದ್ದಾಗ, ಅದು ಸಕಲಸಂಪತ್ಸಮೃದ್ಧವಾಗಿ ಶೋಭಿಸುತ್ತಿತ್ತು. ಅನೇಕಯಾದ ವಶ್ರೇಷ್ಠರಿಂದ ತುಂಬಿದ್ದಿತು. ನವಯೌವನವುಳ್ಳ ಸ್ತ್ರೀಯರು ಉತ್ತಮಾಲಂಕಾರ ಭೂಷಿತರಾಗಿ, ಮಿಂಚಿನಂತೆ ಶೋಭಿಸುತ್ತ, ತಮ್ಮ ತಮ್ಮ ಮನೆಯ ಉಪ್ಪರಿಗೆಗಳಮೇಲೆ ಚೆಂಡಾಟೆ ಮೊದಲಾದ ವಿನೋದಗಳಿಂದ ವಿಹರಿಸುತ್ತಿರುವರು. ಅಲ್ಲಿನ ರಾಜಮಾರ್ಗಗಳೆಲ್ಲವೂ ಮದಜಲವನ್ನು ಸುರಿಸುತ್ತಿರುವ ಮದದಾನಿಗಳಿಂದ ಯಾವಾಗಲೂ ನಿಬಿಡವಾಗಿರುವುವು. ಮತ್ತು ಅಲ್ಲಿನ ಬೀದಿಗಳೆಲ್ಲವೂ ಅಲಂಕೃತರಾದ ಸುಭಟರಿಂದಲೂ ಶೋಭಿತಗಳಾಗಿರುವುವು. ಎಲ್ಲಿನೋಡಿದರೂ, ಉದ್ಯಾನಗಳೂ, ಉಪವನಗಳೂ ಕಂಗೊಳಿಸುತ್ತಿರುವುವು. ಅಲ್ಲಿನ ಗಿಡುಮರಗಳೆಲ್ಲವೂ ಫಲಪುಷ್ಪಗಳಿಂದ ತುಂಬಿ, ಯಾಗಲೂ ಭ್ರಮರಜಂಕಾರಗಳಿಂದ ಕೂಡಿರುವುದು. ಇಂತಹ ದ್ವಾರಕಾನಗರಿಯಲ್ಲಿ ಕೃಷ್ಣನು, ಹದಿನಾರುಸಾವಿರಮಂದಿ ರಾಜಕುಮಾರಿಯರಿಗೂ ತಾನೊಬ್ಬನೇ ಪ್ರಿಯನಾಗಿ, ಅಷ್ಟೇ ಆಕೃತಿಯನ್ನು ಧರಿಸಿ, ಸಕಲಸಂಪತ್ಸಮೃದ್ಧಗಳಾದ ಅವರ ಮನೆಗಳಲ್ಲಿ ರಮಿಸುತ್ತಿದ್ದನು. ತಾವರೆ, ನೈದಿಲೆ ಮೊದಲಾದ ಪುಷ್ಪಗಳ ಪರಾಗದಿಂದ ಸುವಾಸಿತವಾಗಿಯೂ ಹಂಸಕಾರಂಧವಾದಿಪಕ್ಷಿಗಳ ಧ್ವನಿಯಿಂದ ಮನೋಹರವಾಗಿಯೂ ಇರುವ ನದಿಗಳಲ್ಲಿ, ಆಗಾಗ ಆ ಸ್ತ್ರೀಯರೊಡನೆ ಜಲಕ್ರೀಡೆಯನ್ನಾಡುತ್ತ, ಆ ಸ್ತ್ರೀಯರಸ್ತನಕುಂಕುಮದಿಂದ ಲೇಪಿತಗಾತ್ರನಾಗಿ, ನಗುವವರನ್ನು ನೋಡಿ ನಗುವುದು, ನೀರೆರಚಿದ

ವರಮೇಲೆ ನೀರೆರಚುವುದು, ಈ ವಿಧವಾದ ವಿನೋದಗಳಿಂದ, ಯಕ್ಷರಾಜನಾದ ಕುಬೇರನಂತೆ, ಅವರೊಡನೆ ವಿಹರಿಸುತ್ತಿದ್ದನು. ಶ್ರೀ ಕೃಷ್ಣನ ಜಲಕ್ರೀಡಾವಿನೋದದಲ್ಲಿ ಆಕಾಶದಲ್ಲಿ ಗಂಧರ್ವರೂ, ಭೂಮಿಯಲ್ಲಿ ಸೂತಮಾಗಧ ವಂದಿಗಳೂ, ಮೃದಂಗ, ಪಣವ, ಆನಕ, ವೀಣೆ, ಮೊದಲಾದ ವಾದ್ಯಗಳೊಡನೆ ಆತನ ಗುಣಕೀರ್ತನೆಗಳನ್ನು ಮಾಡುತ್ತಿದ್ದರು. ಈ ಜಲಕ್ರೀಡೆಯಲ್ಲಿ, ಆ ಸ್ತ್ರೀಯರ ದುಕೂಲಗಳೆಲ್ಲವೂ ನೆನೆದು, ಅವರ ಸ್ತನಜಘನಾದಿಗಳು ವ್ಯಕ್ತವಾಗುತ್ತಿರುವುವು. ಆನರೂ ಎತ್ತಿ ಕಟ್ಟಿದ ತುರುಬಿನಿಂದ ಹೂಗಳು ಉದುರುವುವು. ಈ ವೇಷದಿಂದ ಕೃಷ್ಣನಿಗೆ ತಮ್ಮಲ್ಲಿ ಮತ್ತಷ್ಟು ಮೋಹವನ್ನು ಹೆಚ್ಚಿಸುವಂತೆ, ಅವನ ಮೇಲೆ ನೀರನ್ನು ಚೆಲ್ಲಿ ತಿರುಗಿ ಅವನು ತಮ್ಮಮೇಲೆ ಪ್ರತಿಯಾಗಿ ನೀರೆರಚುವುದಕ್ಕೆ ಅವಕಾಶವಿಲ್ಲದಂತೆ ಥಟ್ಟನೆ ಮುಂದೆ ಹೋಗಿ, ಅವನನ್ನು ದೃಢವಾಗಿ ಆಲಿಂಗಿಸಿಕೊಳ್ಳುವರು. ಆ ಕೃಷ್ಣನ ದೇಹಾಲಿಂಗನದಿಂದಂಟಾದ ಸಂತೋಷದಿಂದ ಮೈಮರೆತು ನಗುಮುಖದೊಡನೆ ನಿಲ್ಲುವರು. ಹಾಗೆಯೇ ಕೃಷ್ಣನೂ ಕೂಡ ಆ ಸ್ತ್ರೀಯರ ಸ್ತನಕುಂಕುಮದಿಂದ ಲೇಪಿತಗಾತ್ರನಾಗಿ, ಆ ವಿನೋದ ಸಂಭ್ರಮದಲ್ಲಿ, ಕದಲಿದ ಮುಂಗುರುಳುಗಳೊಡನೆ, ಆಗಾಗ ಅವನಮೇಲೆ ಚೆಲ್ಲಿದ ನೀರಿಗೆ ಸಂತೋಷದಿಂದ ಮೈಯೊಡ್ಡುತ್ತ, ಹೆಣ್ಣಾನೆಗಳೊಡನೆ ಆಡುವ ಮದಗಜದಂತೆ ಕಾಣುತ್ತಿದ್ದನು. ಹೀಗೆ ಜಲಕ್ರೀಡೆಯೆಲ್ಲವೂ ಮುಗಿದಮೇಲೆ ನಟರು, ನರ್ತಕರು, ಮೊದಲಾಗಿ ಗೀತವಾದ್ಯಗಳಿಂದ ಉಪಜೀವಿಸತಕ್ಕವರೆಲ್ಲರಿಗೂ, ಕೃಷ್ಣನೂ, ಆ ಕೃಷ್ಣನ ಪತ್ನಿಯರೂ ನಾನಾವಿಧಗಳಾದ ವಸ್ತ್ರಾಲಂಕಾರಗಳನ್ನು ಕೊಟ್ಟು ಸಂತೋಷಪಡಿಸಿದನು. ಹೀಗೆ ಕೃಷ್ಣನೊಡನೆ ಜಲಕ್ರೀಡೆಯನ್ನಾಡಿದಮೇಲೆ, ಆ ಸ್ತ್ರೀಯರೆಲ್ಲರಿಗೂ, ಅವನ ನಡೆ, ನುಡಿ, ನೋಟ, ನಗೆ ಮುಂತಾದ ಚೇಷ್ಟೆಗಳನ್ನೂ ಅವನ ದೇಹಾಲಿಂಗನಸೌಖ್ಯವನ್ನೂ, ಅವನು ತಮ್ಮಲ್ಲಿ ತೋರಿಸಿದ ಸರಸವಿನೋದಗಳನ್ನೂ ನೆನೆಸಿಕೊಂಡು ಬುದ್ಧಿಯು ಪರವಶವಾಯಿತು. ಅವರ ಮನಸ್ಸು ಸಂತತಧ್ಯಾನದಿಂದ ಕೃಷ್ಣನಲ್ಲಿಯೇ ಸೆರೆಗೊಂಡಿತು. ಬೇರೆ ಯಾವ ವಿಷಯವೂ, ಅವರ ಮನಸ್ಸಿಗೆ ತೋರದಂತಾಯಿತು. ಆ ಕೃಷ್ಣನನ್ನೇ ಹಂಬಲಿಸುತ್ತ ಹುಚ್ಚರಂತೆಯೂ, ಮಂಕರಂತೆಯೂ ತಮ್ಮೊಳಗೆ ತಾವು ಹೀಗೆಂದು ಮಾತಾಡತೊಡಗಿದರು.

ಅವರಲ್ಲಿ ಒಬ್ಬಳು ‘ಓ! ಕುರರಪಕ್ಷೀ! ನಿದ್ರೆಯಿಲ್ಲದೆ ಹೀಗೆಲೆ ಅರಚುತ್ತಿರುವೆ. ಸುಮ್ಮನೆ ಕೂಗದೆ ಸುಖವಾಗಿ ಮಲಗು. ಈ ರಾತ್ರಿಯಲ್ಲಿ ಸರ್ವೇಶ್ವರನಾದ ಕೃಷ್ಣನು ಬಾಹ್ಯವಿಷಯಗಳಲ್ಲಿ ಗಮನವನ್ನು ಬಿಟ್ಟು ನಿದ್ರಿಸುತ್ತ

ಕುವನಲ್ಲವೆ? ಅವನಿಗೆ ನೀನು ಹೀಗೆ ನಿದ್ರಾಭಂಗವನ್ನು ಮಾಡಬಹುದೆ? ಅಥವಾ! ಇದು ನಿನ್ನ ತಪ್ಪಲ್ಲ! ನೀನೂ ನಮ್ಮಂತೆ ಆ ಕೃಷ್ಣನ ನಗೆನೋಟಗಳನ್ನೂ, ಅವನ ವಿಲಾಸಗಳನ್ನೂ ನೋಡಿ ವೋಹಪರವಶಿಯಾಗಿರಬಹುದು” ಎಂದಳು.

ಮತ್ತೊಬ್ಬಳು “ಎಲೆ ಚಕ್ರವಾಕಿ! ಏನಿದು? ಈ ರಾತ್ರಿಯಲ್ಲಿ ನೀನು ನಿನ್ನ ಪ್ರಿಯನನ್ನು ಕಾಣುವುದಕ್ಕಾಗಿ ಕಣ್ಣು ಮುಚ್ಚಿಕೊಂಡಿರುವೆಯೇನು? ಅದಕ್ಕಾಗಿಯೇ ಇಷ್ಟು ದೈನ್ಯದಿಂದ ಆಳುವಹಾಗಿದೆ! ಅಥವಾ ನನ್ನಂತೆ ನೀನೂ ಆ ಕೃಷ್ಣನ ಪಾವನೆಯನ್ನು ಬಯಸಿ ದುಃಖಿಸುವೆಯಾ? ಆತನ ಪಾದಾರವಿಂದಗಳಲ್ಲಿ ಸಮರ್ಪಿಸಿದ ಪುಷ್ಪಮಾಲಿಕೆಯನ್ನು ತಿರಸ್ಕರಿಸಿ ನಮ್ಮಂತೆ ನೀನೂ ಧರಿಸಬೇಕೆಂಬ ತವಕದಿಂದ ಮರುಗುವೆಯೇನು?” ಎಂದಳು.

ಇನ್ನೊಬ್ಬಳು “ಎಲೈ ಸಮುದ್ರವೆ! ನೀನು ಹಗಲುರಾತ್ರಿಯೂ ನಿದ್ರೆಯಿಲ್ಲದೆ ಯಾವಾಗಲೂ ಹೀಗೆ ಭಯಂಕರವಾಗಿ ಮೊರೆದು ಕೂಗುತ್ತಿರುವೆಯಲ್ಲ! ಈಗ ನಾವು ಅನುಭವಿಸುತ್ತಿರುವ ದುಸ್ಸಹವಾದ ಅವಸ್ಥೆಯೇ ನಿನಗೂ ಹಿಡಿಯಿತೇನು? ಹಾಗೆಯೇ ಇರಬೇಕು! ಆ ಕೃಷ್ಣನು ಒಂದೆರಡಾವರ್ತಿ ನಮ್ಮನ್ನು ಆಲಿಂಗಿಸಿಕೊಂಡ ನೆವದಿಂದ ನಮ್ಮ ಸ್ತನಾಗ್ರಕುಂಕುಮ ರೇಖೆಯನ್ನು ಅಪಹರಿಸಿಕೊಂಡು ಹೋದಂತೆ, ನಿನ್ನಲ್ಲಿದ್ದ ಅಮೂಲ್ಯಗಳಾದ ಕೌಸ್ತುಭಮಣಿ, ಲಕ್ಷ್ಮಿ, ಮುಂತಾದ ಲಾಂಛನಗಳನ್ನೆಲ್ಲಾ ಕಿತ್ತುಕೊಂಡು ಓಡಿ ಹೋಗಿರುವನು. ಆದುದರಿಂದ ನಮ್ಮ ಅವಸ್ಥೆಯೇ ನಿನಗೂ ಉಂಟಾಗಿರಬೇಕು.

ಬೇರೊಬ್ಬಳು “ಓ ಚಂದ್ರಾ! ನಿನಗೆ ಪ್ರಬಲವಾದ ಕ್ಷಯರೋಗವು ಹಿಡಿದು ದಿನದಿನಕ್ಕೆ ಕುಂದುತ್ತಿರುವೆ! ಹಿಂದಿನಂತೆ ಅಂಧಕಾರವನ್ನಡಗಿಸುವ ಶಕ್ತಿಯೂ ನಿನ್ನಲ್ಲಿ ತಗ್ಗುತ್ತಬರುತ್ತದೆ. ಹೀಗೆ ನೀನು ದಿನದಿನಕ್ಕೆ ಕ್ಷೀಣಿಸುವ ಕಾರಣವೇನು? ಒಂದವೇಳೆ ನಮ್ಮಂತೆಯೇ, ನೀನೂ ಆ ಶ್ರೀ ಕೃಷ್ಣನ ಬಾಯಿಂದ ಹೊರಟು ಮುದ್ದುನಾತುಗಳನ್ನು ಸ್ಮರಿಸಿಕೊಂಡು ಅವನ ಚಿಂತೆಯಿಂದಲೇ ಕೊರಗುತ್ತಿರುವೆಯೇನು? ಹಾಗೆಯೇ ಇರಬೇಕು” ಎಂದಳು.

ಮತ್ತೊಬ್ಬಳು “ಓ! ಮಲಯವಾರುತಾ! ನಿನಗೆ ನಾನು ಯಾವ ಅಪಕಾರವನ್ನು ಮಾಡಿರುವೆನು? ಆ ಶ್ರೀ ಕೃಷ್ಣನ ಕಟಾಕ್ಷವಿಕ್ಷಣವೆಂಬ ಬಾಣದಿಂದ ಮೊದಲೇ ಭೇದಿಸಿ ಹೋಗಿರುವ ನಮ್ಮ ಹೃದಯವನ್ನು ನೀನು ಮತ್ತಷ್ಟು ನೋಯಿಸುತ್ತಿರುವೆಯಲ್ಲ! ನಿರಪರಾಧಿನಿಯಾದ ನನ್ನನ್ನು ಹೀಗೆ ಪೀಡಿಸಬಹುದೆ?” ಎಂದಳು.

ಕೃಷ್ಣನನ್ನು ಹುಡುಕುತ್ತ ಬಂದವಳೊಬ್ಬಳು ಹೂತೋಟದಲ್ಲಿ ಅದೇಚಿಂತೆಯಿಂದ ನಿಂತಿದ್ದ ಮತ್ತೊಬ್ಬಳನ್ನು ನೋಡಿ " \* ಓ ಸಖಿ! ಏನು! ಇಲ್ಲಿ ನೀನು ಹೂಗಳನ್ನು ಕೊಯ್ಯುವುದಕ್ಕಾಗಿ ಬಂದೆಯಾ? ಅದೋ! ಅಲ್ಲಿ ಈಗಲೇ ಅರಳುತ್ತಿರುವ ಕುಂದಪುಷ್ಪಗಳು ಕಾಣುತ್ತಿರುವಲ್ಲವೆ? ಅವುಗಳನ್ನು ತೆಗೆದುಕೊಳ್ಳಬಹುದಲ್ಲಾ " ಎಂದು ಕೇಳಲು, ಅದಕ್ಕವಳು " ಸಖಿ! \* ಈ (ಮುರ್ಛಾವಿಲ್ಲದ) ಕುಂದದಿಂದ ನನಗೇನಾಗಬೇಕಾಗಿದೆ? ಇದು ನನಗೆ ಬೇಡ!" ಎಂದಳು. ಆಗ ಮೊದಲನೆಯವಳು " ಹಾಗಿದ್ದರೆ ನಿನಗೆಯಾವ ಪುಷ್ಪದಲ್ಲಿ ಆಸೆಯುಂಟು " ಎಂದು ಕೇಳಲು; ಎರಡನೆಯವಳು " ಸಖಿ. † ಕಿವಿಗೂ, ತಲೆಗೂ ಅಲಂಕಾರ ಯೋಗ್ಯವಾದ ಪುನ್ನಾಗಪುಷ್ಪವನ್ನು (ವೇದಾಂತಗೋಚರನಾದ ಪುರುಷೋತ್ತಮನನ್ನು ಎಂದರೆ ಶ್ರೀ ಕೃಷ್ಣನನ್ನು) ಹುಡುಕುತ್ತಿರುವೆನು. ಪುಷ್ಪಸಮೃದ್ಧವಾದ ಆ ಗಿಡದ ಸುವಾಸನೆಗಿಲ್ಲವೇ ಅಜ್ಞ ಜಂತುಗಳಾದ ‡ ಗೋವುಗಳೂ ಉನ್ನುಬ್ಬವಾಗಿ ಹುಡುಕುತ್ತಿರುವವು. (ಜನ್ಮರಹಿತನಾದ ಆ ಪುರುಷೋತ್ತಮನನ್ನು ಶ್ರುತಿವಾಕ್ಯಗಳೂ ಹುಡುಕುತ್ತಿರುವವು). ಇನ್ನು ನಮಗೆ ಅದರಲ್ಲಿ ಆಸೆಯು ಹುಟ್ಟುವುದೇ ನಾಶ್ಚರ್ಯವು " ಎಂದಳು.

\* ಇಲ್ಲಿ ಬಹಳಚಮತ್ಕಾರವಾದ ಶ್ಲೋಕಾರ್ಥವುಳ್ಳ ಮೂಲಶ್ಲೋಕವಿದೆ.

ಮುಗ್ಧೀ! ಧ್ಯಾಯಸಿ ಕಿಂ? ಗೃಹಾಣ ಪುರತಃ ಕುಂದಂ ವಿಕಾಸೋನ್ಮುಖಂ |

ಕಿಂಕುಂದೇನ ಮಮೂಮುನಾ? ಸುಮನಸಃ ಕೀದೃಗ್ವಿಧಾಸ್ತೇ ಪ್ರಿಯಾಃ ? |

ಪುನ್ನಾಗಂ ಮೃಗಯೇ ಸಖಿ! ಶ್ರುತಿರೋಭೂಷಾವಿಶೇಷಾಯಿತಂ !

ಗಾವೋಽಪ್ಯುಜ್ಜಿತಸೂನಮಾಸತ ತದಾಮೋದಪ್ರಕರ್ಷೋನ್ಮುಖಾಃ ||

\* ಇದಕ್ಕೆ "ಅಮುನಾ ಕುಂದೇನ ಮಮಕಿಂ" ಎಂಬುದು ಮೂಲವಾಕ್ಯವು. ಮುರ್ಛಾವಿಲ್ಲದ ಕುಂದದಿಂದ ನನಗೇನು? ಎಂದರೆ, ಮುಕಾರವಿಶಿಷ್ಟವಾದ ಕುಂದವೇ (ಮುಕುಂದನೇ) ತನಗೆ ಪ್ರಿಯವೆಂದು ಭಾವವು.

† " ಪುನ್ನಾಗಂ " ಪುರುಷಶ್ರೇಷ್ಠನನ್ನು " ಶ್ರುತಿರೋಭೂಷಾವಿಶೇಷಾಯಿತಂ " ವೇದಾಂತಗಳಿಗೆ ಭೂಷಣಪ್ರಾಯನನ್ನು ಎಂದು ಶ್ಲೋಕಾರ್ಥವು.

‡ ಇಲ್ಲಿ " ಗಾವಃ ಉಜ್ಜಿತಸೂನಂ " ಎಂದೀಪದಗಳಿಗೆ, ವೇದಗಳೂಕೂಡ ಜನ್ಮರಹಿತನಾದ ಯಾವನನ್ನು ಹುಡುಕುವುದೋ ಅವನನ್ನೇ ನಾನು ಹುಡುಕುವೆನೆಂದು ಅರ್ಥಾಂತರವು.

ಮತ್ತೊಬ್ಬಳು ಮೇಘವನ್ನು ನೋಡಿ “ಓ ಮೇಘವೇ! ನೀನೇ ಭಾಗ್ಯವಂತನು! ಆ ಶ್ರೀಕೃಷ್ಣನ ಮೈಮೇಲೆ ಬಿಸಿಲು ಬೀಳದಂತೆ ನೀನು ಮರೆಯಾಗಿ, ಅವನಿಗೆ ಆಗಾಗ ಪ್ರಿಯವನ್ನುಂಟುಮಾಡಿರುವೆ? ನಮ್ಮಂತೆ ನೀನೂ ಈಗ ಆತನನ್ನೇ ನಿಶ್ಚಲವಾಗಿ ಧ್ಯಾನಿಸುವೆಯೇನು? ಅದರಿಂದಲೇ ನೀನೂ ನಮ್ಮಂತೆ ಜಲಾದ್ರವ್ಯಹೃದಯನಾಗಿರುವುದು ನ್ಯಾಯವೇ? ಆ ಕೃಷ್ಣನ ಪ್ರಸಂಗವು ಎಂತವರಿಗಾದರೂ ದುಃಖಹೇತುವು.” ಎಂದಳು.

ಮತ್ತೊಬ್ಬಳು. “ಎಲೆ ಕೋಗಿಲೆ! ನಿನಗೆ ಕಲಕಂಠನೆಂಬ ಹೆಸರು ಯುಕ್ತವೆ? ಆ ಶ್ರೀಕೃಷ್ಣನಾಮದಂತೆ ಮಧುರವಾದ ಶಬ್ದವನ್ನೇ ನೀನು ಯಾವಾಗಲೂ ನುಡಿಯುತ್ತಿರುವೆ. ಸತ್ತವರನ್ನೂ ಬದುಕಿಸುವಷ್ಟು ಕೋಮಲವಾದ ನಿನ್ನ ಮಧುರಸ್ವರದಿಂದ, ನಿನಗೆ ನನ್ನಿಂದಾಗಬೇಕಾದ ಪ್ರಿಯವೇನೆಂಬುದನ್ನು ಮತ್ತೊಮ್ಮೆ ಹೇಳು! ಓ ಶುಕರಾಜಾ! ಯದೂತ್ತಮನಾದ ಆ ಶ್ರೀಕೃಷ್ಣನ ಕಥೆಗಳನ್ನು ಒಂದಾವರ್ತಿ ನಿನ್ನ ಬಾಯಿಂದ ಹಾಡು! ವಿರಹಾಗ್ನಿಯಿಂದ ಬೇಯುತ್ತಿರುವ ನಮ್ಮ ಹೃದಯವನ್ನು ಆ ಶ್ರೀಕೃಷ್ಣನ ಕಥಾಮೃತದಿಂದ ನೀನು ಆಪ್ತಾಯನಮಾಡುವುದಾದರೆ, ನಿನಗೆ ಹಾಲಿನಿಂದಲೇ ಅಭಿಷೇಕವನ್ನು ಮಾಡುವೆವು. ಓ ಪರ್ಮತರಾಜಾ! ನೀನು ಬಹಳ ಉದಾರಸ್ವಭಾವವುಳ್ಳವನು. ಇದ್ದ ಕಡೆಯನ್ನು ಬಿಟ್ಟು ಕದಲದೆ, ಬಾಯಿಬಿಟ್ಟು ಮಾತಾಡದೆ ನಿಂತಿರುವೆ? ಏನೋ ದೊಡ್ಡ ವಿಷಯವನ್ನು ಆಲೋಚಿಸುವಂತಿದೆ. ನಾವು ನಮ್ಮ ಸ್ತನಾಗ್ರಗಳಿಂದ ಆ ನಂದಕುಮಾರನ ಪಾದಾರವಿಂದಗಳನ್ನು ಧರಿಸುವುದಕ್ಕಾಗಿ ಆಸೆಪಡುವಂತೆ, ನೀನೂ ನಿನ್ನ ತಿಬರಗಳಿಂದ ಅವುಗಳನ್ನು ಧರಿಸಬೇಕೆಂದು ಕೋರುವೆಯಾ? ಓ ಸಮುದ್ರಪತ್ನಿಗಳಾದ ನದಿಗಳಿರಾ! ಇವೇನು? ನೀವು ದಿನದಿನಕ್ಕೆ ನೀರೊಣಗಿ ಕೃಶರಾಗುತ್ತಿರುವಿರಿ! ನಿಮ್ಮಲ್ಲಿರುವ ಕಮಲಗಳ ಕಾಂತಿಯೂ ಕುಂದುತ್ತಿರುವುದು. ಇದಕ್ಕೆ ಕಾರಣವೇನು? ನಾವು ಆ ಶ್ರೀಕೃಷ್ಣನ ಪ್ರಣಯಕಟಾಕ್ಷಕ್ಕೆ ಪಾತ್ರರಾಗದೆ ದುಃಖದಿಂದಕೃಶರಾಗುವಂತೆ ನೀವೂ ನಿಮ್ಮ ಭರ್ತೃವಾದ ಸಮುದ್ರರಾಜನ ಪ್ರಣಯದೃಷ್ಟಿಯನ್ನು ಪಡೆಯದೆ ದುಃಖಿಸುತ್ತಿರುವಿರೇನು? ಓ ಹಂಸವೆ! ನಿನಗೆ ಸುಖಾಗುವನವೇ? ಇಲ್ಲಿ! ಬಾ! ಕುಳ್ಳಿರು! ಹಾಲಿತೆಯುವೆನು! ಕುಡಿ! ನಿನಗೆ ಕೃಷ್ಣವೃತ್ತಾಂತವೇನಾದರೂ ತಿಳಿದಿದ್ದರೆ ಹೇಳು! ನೀನು ಆ ಕೃಷ್ಣನ ಕಡೆಯ ದೂತನೆಂದು ಕೇಳಬಲ್ಲೆವು. ಅಜಿತನಾದ ಆ ಕೃಷ್ಣನಿಗೆ ಕುಶಲವಷ್ಟೆ? ಅವನು ಹಿಂದೆ ನಮಗೆ ಹೇಳಿಹೋದ ಮಾತನ್ನು ಸ್ಮರಿಸುವನೆ? ಹಾಗಿರದು! ಅವನ ಪ್ರೇಮವು ಸ್ಥಿರವಲ್ಲ! ಬಹಳಚಂಚಲವಾದುದು. ಹಾಗೆ ಅವನಿಗೆ ನಮ್ಮ ಸ್ಮರಣೆಯಿದ್ದುಪಕ್ಷದಲ್ಲಿ ನೀನೇ

ಅವನನ್ನು ಇಲ್ಲಿಗೆ ಕರೆತರಬಹುದಾಗಿತ್ತಲ್ಲವೆ? ಈಗಲೂನೀನು ಅವನನ್ನು ಇಲ್ಲಿಗೆ ಕರೆತಂದುಬಿಡು! ಆದರೆ ಯಾವಳು ನಮ್ಮೆಲ್ಲರನ್ನೂ ವಂಚಿಸಿ, ತಾನೊಬ್ಬಳೇ ಆತನ ಸಹವಾಸಸುಖವನ್ನನು ಭವಿಸುತ್ತಿರುವಳೋ, ಆ ಲಕ್ಷ್ಮಿಗೆ ತಿಳಿಸದೆ ಅವನನ್ನು ಮಾತ್ರ ಕರೆತರಬೇಕು. ಯಾವಾಗಲೂ ಅವನಿಗೆ ನಿತ್ಯಾನವಾಯಿನಿಯಾಗಿ, ಅವನಲ್ಲಿ ಏಕನಿಷ್ಠೆಯಿಂದಿರುತ್ತಿರುವ ಆಕೆಯನ್ನು ವಂಚಿಸಿ ಕರೆತರುವುದು ಸಾಧ್ಯವೆ” ಎಂದು ನೀನು ತಿಳಿಯಬೇಡ. ಅವಳಿಗೆ ಮಾತ್ರ “ಕೃಷ್ಣನಲ್ಲಿ ಏಕನಿಷ್ಠೆಯಿರುವುದೇನು! ನಮಗಿಲ್ಲವೇನು”? ಎಂದಳು.

ಓ ಪರೀಕ್ಷಿದ್ರಾಜಾ! ಹೀಗೆ ಆ ಕೃಷ್ಣಪತ್ನಿಯರೆಲ್ಲರೂ, ಯೋಗೇಶ್ವರನಾದ ಆ ಭಗವಂತನಲ್ಲಿ ಅನಾಧಾರಣಭಕ್ತಿಯನ್ನು ತೋರಿಸುತ್ತ, ಅದರಿಂದ ಕೃಷ್ಣಗತಿ (ಮುಕ್ತಿ) ಯನ್ನೂ ಹೊಂದಿದರು. ಒಂದಾವರ್ತಿ ಕಿವಿಯಿಂದ ಕೇಳಿದರೂ ಬಾಯಿಂದ ನುಡಿದರೂ, ಶ್ರೀ ಕೃಷ್ಣನ ಗುಣಗಳು ಸ್ತ್ರೀಯರ ಮನಸ್ಸನ್ನು ಬಲವಾಗಿ ಆಕರ್ಷಿಸುವುವು. ಹೀಗಿರುವಾಗ ಅವನ ಲೀಲೆಗಳನ್ನು ಪ್ರತ್ಯಕ್ಷವಾಗಿ ಕಂಡನುಭವಿಸಿದ ಆ ರಾಜಕನ್ಯೆಯರ ಮನಸ್ಸು ಅವನು ವಿಷಯದಲ್ಲಿ ಆಕರ್ಷಿಸಲ್ಪಡುವುದೇ ನಾಶ್ಚರ್ಯವು? ತ್ರೈಲೋಕ್ಯ ಪತಿಯಾದ ಆ ಕೃಷ್ಣನು ತಮ್ಮ ಪತಿಯೆಂದು ಭಾವಿಸಿ, ಅವನ ಕಾಲೊತ್ತುವುದೇ ಮೊದಲಾದ ಪರಿಚರ್ಯಗಳಿಂದ ಅವನ ಸೇವೆಮಾಡುತ್ತಿದ್ದ ಆ ಸ್ತ್ರೀಯರ ತಪೋವಿಶೇಷವನ್ನು ಎಷ್ಟೆಂದು ಹೇಳಬಹುದು? ಸಜ್ಜನರಿಗೆ ತಾನೇ ಮುಖ್ಯಗತಿಯೆನಿಸಿಕೊಂಡ ಕೃಷ್ಣನು, ವೇದೋಕ್ತವಾದ ಕರ್ಮಗಳನ್ನು ಯಥಾವಿಧಿಯಾಗಿ ಅನುಷ್ಠಿಸುತ್ತ, ಧರ್ಮಾರ್ಥಕಾಮಗಳಿಗೆ ಗೃಹಸ್ಥಾಶ್ರಮವೇ ಉತ್ತಮಸ್ಥಾನವೆಂಬದನ್ನೂ ಲೋಕಕ್ಕೆ ತೋರಿಸುತ್ತಿದನು. ಆ ಶ್ರೀ ಕೃಷ್ಣನು ಗೃಹಧರ್ಮದಲ್ಲಿದ್ದಾಗ, ಅವನಿಗೆ ಹದಿನಾರುಸಾವಿರದ ಎಂಟು ನೂರುಮಂದಿ ಪತ್ನಿಯರಿದ್ದರು. ಅವರಲ್ಲಿ ಹಿಂದೆ ಹೇಳಿದಂತೆ ರುಕ್ಮಿಣಿ ಮೊದಲಾದ ಅಷ್ಟಮಹಿಷಿಯರು ಪ್ರಧಾನಭೂತರೆನಿಸಿಕೊಂಡಿದ್ದರು. ಈ ಸಮಸ್ತ ಪತ್ನಿಯರಲ್ಲಿಯೂ ಒಬ್ಬೊಬ್ಬಳಿಗೆ ಹತ್ತುಮಂದಿ ಪುತ್ರರಂತೆ ಜನಿಸಿದರು. ಈ ಮಕ್ಕಳೆಲ್ಲರೂ ಉದ್ಧಾಮವೀರ್ಯವುಳ್ಳವರೆಂಬ ಪ್ರಖ್ಯಾತಿಹೊಂದಿದರು. ಅದರಲ್ಲಿ ಹದಿ

ನೆಂಟುಮಂದಿಕುಮಾರರು ಮಹಾರಥರೆನಿಸಿಕೊಂಡು, ಲೋಕ ವಿಖ್ಯಾತನಾದ ಯಶಸ್ವಿಗೆ ಭಾಗಿಗಳಾದರು. ಪ್ರದ್ಯುಮ್ನ, ಅನಿರುದ್ಧ, ದೀಪ್ತಿಮಂತ, ಭಾನು, ಸಾಂಬ, ಮಧು, ಬೃಹದ್ಬಾನು, ಚಿತ್ರಬಾನು, ವ್ಯಕ, ಅರುಣ, ಪುಷ್ಕರ, ದೇವಬಾಹು, ಶುಕ್ರದೇವ, ಸುನಂದನ, ಚಿತ್ರಬಾಹು, ವಿರೂಪ, ಕಲಿ, ನ್ಯಗೋರಥರೆಂದು ಅವರಿಗೆ ಹೆಸರು. ಕಂಸವದಕ್ಕೆ ಮೊದಲು ಕೃಷ್ಣನಿಗೆ ಗಂಧವನ್ನೊಪ್ಪಿಸಿ, ಅವನನ್ನು ಮೋಹಿಸಿದ ತ್ರಿವಕ್ರಿಯೆಂಬ ಕುಚ್ಚಿಯಲ್ಲಿ, ಉಪಕ್ರೋಶನೆಂಬ ಪುತ್ರನಾದನು. ಇವನು ನಾರದಮುನಿಗೆ ಪ್ರಿಯಶಿಷ್ಯನಾಗಿದ್ದು ಕೃಷ್ಣನಿಗೆ ಅಚ್ಚಿನ್ನ ಭಕ್ತನಾಗಿ, ತನ್ನ ಮನಸ್ಸನ್ನು ಆ ಭಗವತ್ಸಮಾಧಿಯಲ್ಲಿಯೇ ನೆಲೆಗೊಳಿಸಿದನು. ಈತನೇ ಪಾಂಚರಾತ್ರದಲ್ಲಿ ಸಾತ್ವತ ಸಂಹಿತೆಯನ್ನು ನಿರ್ದಯಿಸಿದನು. ಈ ಸಾತ್ವತಸಂಹಿತೆಯನ್ನು ಅಧ್ಯಯನ ಮಾಡಿದವರು ತಪ್ಪದೆ ಮುಕ್ತಿಯನ್ನು ಹೊಂದುವರು. ಆ ಸಾಮಾನ್ಯತಸಂಹಿತೆಯಲ್ಲಿಯೇ ವೇದಾಧಿಕಾರವಿಲ್ಲದ ಸ್ತ್ರೀಯರಿಗೂ, ಶೂದ್ರರಿಗೂ. ದಾಸರಿಗೂ, ತಾಪಪುಂಡ್ರಾದಿ ವೈಷ್ಣವಸಂಸ್ಕಾರಗಳು ವಿಧಿಸಲ್ಪಟ್ಟಿರುವುವು. ಕೃಷ್ಣನಿಗೆ ಜನಿಸಿದ ಅನೇಕ ಮಂದಿಪುತ್ರರಲ್ಲಿ, ರುಕ್ಮಿಣಿಯ ಪ್ರಥಮ ಪುತ್ರನಾದ ಪ್ರದ್ಯುಮ್ನನು, ರೂಪದಲ್ಲಿಯೂ ಪರಾಕ್ರಮದಲ್ಲಿಯೂ. ತನ್ನ ತಂದೆಯಾದ ಕೃಷ್ಣನಿಗೆ ಸಾಟಿಯೆನಿಸಿಕೊಂಡಿದ್ದನು. ಈತನು ರುಕ್ಮಿಯ ಮಗಳನ್ನು ಮದುವೆಯಾಗಿ ಅವಳಲ್ಲಿ ಸಾವಿರಾನೆಗಳ ಬಲವುಳ್ಳ ಅನಿರುದ್ಧನೆಂಬ ಪುತ್ರನನ್ನು ಪಡೆದನು. ಈ ಅನಿರುದ್ಧನು ರುಕ್ಮಿಯ ಪೌತ್ರಿಯನ್ನು (ಮಗನ ಮಗಳನ್ನು) ವಿವಾಹಮಾಡಿಕೊಂಡು, ವಜ್ರನೆಂಬ ಮಗನನ್ನು ಪಡೆದನು. ಮೌಸಲಶಾಪದಿಂದ ದುಂಟಾದ ಯಾದವಕುಲಕ್ಷಯದಲ್ಲಿ, ಇವನೊಬ್ಬನೇ ಕೃಷ್ಣಾನುಗ್ರಹದಿಂದ ಬದುಕಿದವನು. ಇವನಿಗೆ ಪ್ರತಿಬಾಹುವೆಂಬ ಮಗನಾದನು. ಹಾಗೆಯೇ ವಂಶಾನುಕ್ರಮವಾಗಿ ಪ್ರತಿಬಾಹುವಿಂದ ಸುಬಾಹುವೂ, ಅವನಿಂದ ಧರ್ಮಸೇನನೂ, ಅವನಿಂದ ಶ್ರುತಸೇನನೂ ಜನಿಸಿದರು. ಓ ಪರೀಕ್ಷಿದ್ರಾಜಾ! ಹೀಗೆ ಯಾದವಕುಲವು ಅನಂತವಾಗಿ ವಿಸ್ತರಿಸಿದ್ದರೂ, ಅದರಲ್ಲಿ ಬಡವನಾಗಲಿ, ಸಂತಾನ ಸಮೃದ್ಧಿಯಿಲ್ಲದವನಾಗಲಿ, ಅಲ್ಪಾಯುಸ್ಸಿನಿಂದ ಸತ್ತವನಾಗಲಿ, ಅಲ್ಪ

ವೀರೈವುಳ್ಳವನಾಗಲಿ, ಬ್ರಾಹ್ಮಣಪ್ರಿಯನಲ್ಲದವನಾಗಲಿ ಒಬ್ಬನಾದರೂ ಇರಲಿಲ್ಲ. ಈ ಯಾದವವಂಶದಲ್ಲಿ ಹುಟ್ಟಿ, ವೀರಕಾರ್ಯಗಳಿಂದ ಪ್ರಖ್ಯಾತಿ ಹೊಂದಿದವರೆಷ್ಟುಮಂದಿಯೆಂಬುದನ್ನು ಲೆಕ್ಕಿಸಿನೋಡಬೇಕೆಂದರೆ, ಸಾವಿರಾರು ವರ್ಷಗಳ ಕಾಲದವರೆಗೆ ತೀರದು. ಆ ಯಾದವಕುಮಾರರಿಗೆ ಪಾಶಹೇಳತಕ್ಕ ಆಚಾರ್ಯರಾಗದವರ ಸಂಖ್ಯೆಯುಮಾತ್ರವೇ ಮೂರುಕೋಟಿಯೂ ಎಂಬತ್ತೆಂಟು ಸಾವಿರದನೂರೆಂದು ನಾನು ಕೇಳಿರುವೆನು. ಅನೇಕಬಾಲಕರನ್ನು ಸೇರಿಸಿ ಅಧ್ಯಯನಮಾಡಿಸತಕ್ಕ ಆಚಾರ್ಯರ ಸಂಖ್ಯೆಯೇ ಇಷ್ಟಿರುವಾಗ, ಇನ್ನು ಆ ಯಾದವ ಕುಮಾರರ ಸಂಖ್ಯೆಯೆಷ್ಟಿರಬಹುದು ! ಅಷ್ಟೇಕೆ ? ಯದುಗಳಲ್ಲಿ ಸಹದೇವನೊಬ್ಬ ನಿಗೆಮಾತ್ರವೇ ಲಕ್ಷೋಪಲಕ್ಷಪುತ್ರರು ಹುಟ್ಟಿದರು. ದೇವಾಸುರಯುದ್ಧದಲ್ಲಿ ಹತರಾದ ಅನೇಕದೈತ್ಯರು, ಭೂಲೋಕದಲ್ಲಿ ಮನುಷ್ಯರಾಗಿ ಹುಟ್ಟಿ ಪ್ರಜೆಗಳನ್ನು ಬಾಧಿಸುತ್ತಿದ್ದಾಗ, ಅವರನ್ನು ನಿಗ್ರಹಿಸುವುದಕ್ಕಾಗಿಯೇ, ಭಗವದಾಜ್ಞೆಯಿಂದ ದೇವತೆಗಳು, ಯಾದವರಾಗಿ ಹುಟ್ಟಿದರು. ಈ ಯಾದವರಲ್ಲಿ ವೃಷ್ಣಿಗಳು, ಅಂಧಕರು ಮೊದಲಾಗಿ ಬೇರೆಬೇರೆ ನೂರೊಂದು ಕುಲದವರಾದರು. ಸರ್ವದೇವೋತ್ತಮನಾದ ಶ್ರೀ ಹರಿಯು ಅವರಿಗೆ ಪ್ರಭುವೆನಿಸಿ ನಿಯಮಿಸುವುದಕ್ಕಾಗಿ, ತಾನೇ ಕೃಷ್ಣರೂಪದಿಂದವತರಿಸಿದನು. ಈ ಯಾದವರೆಲ್ಲರೂ ಕೃಷ್ಣನು ಶಯನಿಸುವಾಗಲೂ, ಕುಳ್ಳಿರುವಾಗಲೂ, ಸಂಚರಿಸುವಾಗಲೂ, ಸಂಭಾಷಿಸುವಾಗಲೂ, ವಿಹರಿಸುವಾಗಲೂ, ಸ್ನಾನಪಾನಗಳನ್ನು ಮಾಡುವಾಗಲೂ, ಬೇರೆ ಕಾರ್ಯಗಳನ್ನು ನಡೆಸುವಾಗಲೂ, ಅವನೊಡನೆ ಸಮಾನಸ್ಯಂಧರಾಗಿ ಕಲೆತು, ಸ್ನೇಹಭಾವದಿಂದ ನೋಡುತ್ತಿದ್ದರೇ ಹೊರತು, ಅವನೇ ತಮಗೆ ಅಂತರಾತ್ಮನಾದ ಪರಮಪುರುಷನೆಂದು ತಿಳಿಯದಿದ್ದರು. ಓ ಪರೀಕ್ಷಿದ್ರಾಜಾ ! ಕೃಷ್ಣಾನ ತಾರಕ್ಕೆ ಮೊದಲು ದೇವನದಿಯಾದ ಗಂಗೆಯೇ ಲೋಕದಲ್ಲಿ ಸರ್ವೋತ್ತಮವಾದ ಪುಣ್ಯತೀರ್ಥವೆನಿಸಿಕೊಂಡಿದ್ದಿತು. ಈಗ ಶ್ರೀ ಕೃಷ್ಣನ ಕೀರ್ತಿಯಾದ ತೀರ್ಥವು ಆತನ ಪಾದತೀರ್ಥವಾದ ಗಂಗೆಯು ಪ್ರಭಾಷವನ್ನೂ ತಗ್ಗಿಸಿತು. ಆ ಕೃಷ್ಣನ ಕೀರ್ತಿಯು ಸಮಸ್ತ ತೀರ್ಥಗಳಿಗೂ ಮೇಲೆನಿಸಿರುವುದು.



ಆ ಕೃಷ್ಣನನ್ನು ದ್ವೇಷಿಸಿದವರೂ ಪ್ರೇಮಿಸಿದವರೂ ಸಮಕಕ್ಷೆಯಲ್ಲಿ ಅವನ ಸಾಧರ್ಮ್ಯವನ್ನು ಹೊಂದಿದರು. ಯಾವಳ ಕಟಾಕ್ಷಲೇಶಕ್ಕೆ ಪಾತ್ರರಾಗುವುದಕ್ಕಾಗಿ, ಬ್ರಹ್ಮಾದಿದೇವತೆಗಳೂ ಎಷ್ಟೋಪ್ರಯತ್ನ ಪಡುವರೋ, ಅಂತಹ ಮಹಾಲಕ್ಷ್ಮಿಯೇ ಅವನಿಗೆ ಅನನ್ಯಾರ್ಹಶೇಷಭೂತೆಯಾಗಿರುವಾಗ, ಅವನ ಪ್ರಭಾವವನ್ನು ನಿಷ್ಪೆಂದು ಹೇಳಬಹುದು? ಪರಮಕಾರುಣಿಕನಾದ ಆ ಶ್ರೀ ಕೃಷ್ಣನು, ತನ್ನ ಹೆಸರನ್ನು ಒಂದಾವರ್ತಿ ಕಿವಿಯಿಂದ ಕೇಳಿದವರಿಗೂ, ಬಾಯಿಂದಾಡಿದವರಿಗೂ, ಅರ್ಥಜ್ಞಾನವಿಲ್ಲದೆ ಬಾಯಿಗೆ ಬಂದಂತೆ ತನ್ನ ನಾಮವನ್ನು ಚ್ಚರಿಸಿದವರಿಗೂ ಅಶುಭಗಳೆಲ್ಲವನ್ನೂ ನೀಗಿಸಿ, ಕ್ಷೇಮವನ್ನುಂಟುಮಾಡುವನು. ಆತನೇ ಧರ್ಮ ಪ್ರವರ್ತಕನು. ಕಾಲಾಭಿಮಾನಿಯಾದ ಸುದರ್ಶನಚಕ್ರವೇ ಯಾವನ ಆಯುಧವೆನಿಸಿರವುದೋ, ಅಂತಹ ಭಗವಂತನಾದ ಶ್ರೀ ಕೃಷ್ಣನು, ಭೂಭಾರಪರಿಹಾರರೂಪವಾದ ಕಾರ್ಯವನ್ನು ನಡೆಸಿದುದೊಂದು ಚಿತ್ರವಲ್ಲ. ಸಮಸ್ತ ಪ್ರಾಣಿಗಳಿಗೂ ಆಧಾರಭೂತನಾದ ಆ ಭಗವಂತನು, ತನಗೆ ಕರ್ಮಾಧೀನವಾದ ಜನನವಿಲ್ಲದಿದ್ದರೂ ದೇವಕೇದೇವಿಯ ಗರ್ಭದಲ್ಲಿ ಜನಿಸಿದನೆಂಬ ನಾಮಮಾತ್ರಕ್ಕೆ ಪಾತ್ರನಾಗಿಯದು ವೀರರೆಂಬ ಭುಜಗಳಿಂದ ಲೋಕದಲ್ಲಿ ಅಧರ್ಮವನ್ನು ನಿರ್ಮೂಲಮಾಡಿದನು ಮತ್ತು ಬೃಂದಾವನದಲ್ಲಿರುವ ತರು, ಗುಲ್ಮ, ಲತಾದಿ ಸ್ಥಾವರಗಳಿಗೂ, ಪಶು ಪಕ್ಷಿ ಮಮೃಗಾದಿಜಂನೈಗಳಿಗೂ ತಡನೆಯಾವುದೋ ಒಂದು ವಿಧವಾದ ಸಂಬಂಧದಿಂದ, ಮೋಕ್ಷಪ್ರತಿಬಂಧಕವಾದ ಪಾಪವನ್ನು ನೀಗಿಸಿ ಉತ್ತಮ ಗತಿಯನ್ನುಂಟುಮಾಡಿದನು. ಮುದ್ದು ಬೀರುವ ತನ್ನ ಮುಖವಿಕಾಸದಿಂದಲೇ ಗೋಪಸ್ತ್ರೀಯರ ಮನಸ್ಸನ್ನು ಮೋಹಗೋಳಿಸಿ, ಅವರಿಗೂ ಉತ್ತಮಗತಿಯನ್ನು ಅನುಗ್ರಹಿಸಿದನು. ಹೀಗೆ ಸಕಲಜಗದುದ್ಧಾರಕನಾದ ಶ್ರೀ ಕೃಷ್ಣನು ಸರೋತ್ಕೃಷ್ಟವನಾಗಿರಲಿ! ಓ ಪರೇಕ್ಷಿದ್ರಾಜಾ! ವೇದಗಳ ಮೂಲಕವಾಗಿ ಮೊದಲು ತನ್ನಿಂದ ನಿರ್ಣಯಿಸಲ್ಪಟ್ಟ ಧರ್ಮಗಳನ್ನು ರಕ್ಷಿಸುವುದಕ್ಕಾಗಿಯೇ, ಮನುಷ್ಯದೇಹವನ್ನು ಕೈಕೊಂಡು, ಆ ಮನುಷ್ಯನ ಟಿಪ್ಪಣಿಗಳಿಂದಲೇ ತನ್ನ ಆ ಪಾರಮಹಿಮೆಯನ್ನು ತೋರಿಸಿದ ಆ ಕೃಷ್ಣನ ಚರಿತ್ರಗಳು,

ಶಿವಿಯಿಂದ ಕೇಳಿದವರಿಗೂ, ಬಾಯಿಂದಾದಿದವರಿಗೂ, ಭಕ್ತಿಪ್ರತಿಬಂಧಕಗಳಾದ ಸಮಸ್ತ ಪಾಪಗಳನ್ನೂ ನೀಗಿಸುವುವು. ಆತನ ಪಾದಾರವಿಂದಗಳಲ್ಲಿ ಭಕ್ತಿಯನ್ನೇಕ್ಷಿಸತಕ್ಕವನು. ಅವಶ್ಯವಾಗಿ ಅದನ್ನು ಕೇಳಬೇಕು. ಪ್ರತಿ ಸಂಧ್ಯೆಯಲ್ಲಿಯೂ ಆ ಮುಕುಂದನ ಸತ್ಯಧಾರವಣಕೀರ್ತನಗಳಿಂದ, ಆ ಪರಮಾತ್ಮನಲ್ಲಿ ಮೇಲೆಮೇಲೆ ಆಸಕ್ತಿಯು ಹೆಚ್ಚುತ್ತ ಬರುವುದು. ಅದರಿಂದ ಭಕ್ತಿಯೋಗವು ಹುಟ್ಟುವುದು. ಆ ಭಕ್ತಿಬಲದಿಂದ ಎಂತವರಿಗೂ ಜಯಿಸಬಾರದ ಮೃತ್ಯುವನ್ನು ಜಯಿಸಿ, ನಿತ್ಯಸುಖಾಸ್ವದವಾದ ಭಗವಂತನ ಸಾನ್ನಿಧ್ಯವನ್ನು ಸೇರಬಹುದು. ಆ ಭಗವದಾಸ್ಥಾನವೇ ಸಾಧಾರಣವಾದುದಲ್ಲ! ಏಕಭಕ್ತಾಧಿಪತ್ಯದಲ್ಲೆರುವ ರಾಜರೂ ಕೂಡ, ಆ ಸ್ಥಾನವನ್ನು ಪಡೆಯಬೇಕೆಂಬ ಉದ್ದೇಶದಿಂದ, ತಮ್ಮ ರಾಜ್ಯ ಕೋಶ ಭೋಗಗಳಲ್ಲೆಯೂ ಆಸೆಯನ್ನು ಬಿಟ್ಟು, ಅಡವಿಯಲ್ಲಿ ತಪಸ್ಸಿಗಾಗಿ ಹೋಗುವರು.” ಎಂದು ಶುಕಮುನಿಯು ಪರೀಕ್ಷಿ ದ್ರಾಜನಿಗೆ ತಿಳಿಸಿದ ಶ್ರೀ ಕೃಷ್ಣ ಚರಿತ್ರವನ್ನು, ಸೂತಪೌರಾಣಿಕನು ನೈಮಿಶಾರಣ್ಯವಾಸಿಗಳಾದ ಋಷಿಗಳಿಗೆ ಹೇಳಿದನು.

ಇದು ತೊಂಬತ್ತನೆಯ ಅಧ್ಯಾಯವು.

ದಶಮಸ್ಕಂಧವು ಸಮಾಪ್ತವು.

ಶ್ರೀಕೃಷ್ಣಾಯೈಪರಬ್ರಹ್ಮಣೇ ನಮಃ

ಶ್ರೀ ಕೃಷ್ಣಾರ್ಪಣಮಸ್ತು

ಶ್ರೀಃ







